


ಪುರಾಣ ಸಂಧಿಯ

ಅದ್ಯ ರಾಮಾಚಾರ್ಯ



ವರದರಾಜ ಪ್ರಕಾಶನ - 56

ಸಂಹಿತ್ಯ ಸಂಜೀವಿನಿ

(ಭಾರತೀಯ ಸಂಸ್ಕೃತಿಯ ಸಂಕಲನ)

ಲೇಖಕರು

ಕನ್ನಡ ಕುಲಭೂಪಣಿ, ದಾಸ
ಸಾಂಪತ್ತಿ ಚಿಂತಾಮನೀ, ವಿದ್ಯಾಭೂಪಣಿ

ಆದೃತಾರ್ಥಾಚಾರ್ಯ

ಪ್ರಕಾಶಕರು

ವರದರಾಜ ಪ್ರಕಾಶನ

“ಭೀಮರಥಿ”, ನಂ. ೧೧೪, ವೈ. ೪ನೇ ಮೇನ್‌
ಉ ಫೇಸ್ ಬನಶಂಕರಿ ಮೂರನೇ ಹಂತ
ಚೆಂಗಳೂರು - ೫೬೦ ೦೫೫
ದೂರವಾಣಿ ೯೯೯೨೧೫೩೮

SAHITYA SANJEEVINI

ಸಾಹಿತ್ಯ ಸಂಪನ್ಮೂಲ

Author: Adya Ramachar

ಕರ್ತೃತ್ವ: ಅದ್ಯರಾಮಚಾರ್

First Edition: 1997

ಪ್ರಾಥಮ ಮುದ್ರಣ: ೧೯೯೭

Copyright: Seetabai Adya

ಗ್ರಂಥಾಳ್ಯಾಮ್: ಸಿತಾಬ್ಯಾಯಿ ಅದ್ಯ

Pages : 216 + viii

ಷಟ್ಕಾಳಾ : 216 + viii

Price: 50.00

ಒಲೆ: 50.00

Publisher:

Varadaraja Prakasharna, 'Bheemarathi', No. 114-Y

4th Main, 4th Phas, 7th Block,

Banashankari 3rd Stage

Bangalore - 560 085

Telephone: 6692139

ಕ್ರಾತಕರು:

ಪರಂಪರಾಗ ಕ್ರಾತಕನ 'ಫೀಮರಥಿ', ನಂ ೧೧೪, ವೈ, ಉನೇ ಮೇನ್

ಅನೇ ಫೇಸ್, ಐನೇ ಬ್ಲ್ಯಾಕ್, ಒಪ್ಪಂಕರಿ ಇನೇ ಹಂತ

ಬೆಂಗಳೂರು - ೫೬೦ ೦೮೫

ದೂರವಾಣಿ: ೯೬೭೨೧೩೯

Printers:

Sathyastri Printers Pvt. Ltd.,

Chamarajpet, Bangalore

Telephone: 625736

1997ರಲ್ಲಿ ಮುದ್ರಣಗೊಂಡ ಇತಿಹಾಸಿಕ ಕೃತಿ

ತೇಜಸ್ಸಿ ಮಾಧವರಾಜ್

ಆಧ್ಯಾತ್ಮಿಕ - ಚಿಂತನ

ಸಾಹಿತ್ಯ ಸಂಪನ್ಮೂಲ

ಮಾರಾಟಕ್ಕೆ ಸಿದ್ಧಪಾಗಿವೆ

Sri Venkatesh Praseeda

*This is published with the financial
assistance of Tirumala Tirupati Devasthanam as
under their scheme aid to publish
Religious book*

ಸಮರ್ಪಣೆ

ಬಳ್ಳಾರಿಯ ಪೇಸರಾಂತ ನ್ಯಾಯವಾದಿಗಳು (ವಕೀಲರು) ಅಚಾರ್ಯರ ಸಿದ್ಧಾಂತದಲ್ಲಿ ಅಡಲವಾದ ವಿಶ್ವಾಸಪುಳ್ಳವರು, ರಾಷ್ಟ್ರಪ್ರೇಮಿಗಳು, ಪರಮ ಭಗವದ್ಗುರುತಾಗಿದ್ದ ಶ್ರೀ ದೊಡ್ಡಿಗುಂಡೂರಾಯರು ತಮ್ಮ ಎಂಬತ್ವಾದನೇ ಪರುಷ ದಿ. ೧೧.೨.೧೯೬೬ ಮಂಗಳವಾರ ವೈಕುಂಠ ಪ್ರಯಾಣ ಮಾಡಿದ ಸೃರಣಾಥವಾಗಿ ಈ ಕೃತಿಯನ್ನು ಸಮರ್ಪಿಸಲಾಗಿದೆ.

ಅಕ್ಷೇತ್ರೇಷರ್ ಗಗ, ೧೯೬೬
ವಿಜಯದಶಮಿ

ಅದ್ವರಾಮಾಚಾರ್ಯ

ಪಿಷಯಾನುಕ್ರಮಣಿಕೆ

೧.	ಶ್ರೀರಾಮ ವ್ಯತ್ಸಂತ	೧
೨.	ಕಲರ	೬
೩.	ನರಸಿಂಹಾವತಾರದ ಮೂಲಸ್ಥಾನ	೧೫
೪.	ಶಾರದಾದೇವಿ	೧೯
೫.	ದಸುಮದ್ವಾಘವಂ	೨೫
೬.	ಸಮಧಿ ರಾಮಾದಾಸರಿಂದ ಸ್ಥಾಪಿತವಾದ ಮೊದಲನೇ ಮಾರುತಿ	೨೯
೭.	ಪಶ್ಚಿಮಾಖಿ ಮುಖಿವಾಗಿ ನಿಂತ ವಾಯುಪುತ್ರನ ಅಂತಃಕರಣ	೩೫
೮.	ಶಕ್ತಿ ದೇವತಾರಾಧನೆಯ ಮೂಲ ಮಂತ್ರ, ತಂತ್ರ, ಯಂತ್ರ	೩೮
೯.	ಮಂಜುಭಾರತದ ಕಾಲನಿಣಿಯ	೪೯
೧೦.	ನೀರಾ - ನರಸಿಂಹ	೫೨
೧೧.	ಮುಖಿಪತಿದಾಸರು	೫೫
೧೨.	ಪುರಂದರ ದಾಸರ ಪದಗಳಲ್ಲಿ ನಾರಸಿಂಹ	೫೯
೧೩.	ಅದಿವಾಸಿ ಗೊಂಡ ಜನಾಂಗವು ಕಂಡಧರಿತಿ	೬೨
೧೪.	ಅಂಜನೆಯ ವಿಲಾಸ	೬೯
೧೫.	ಅಂಜನೆಯನ ಭಕ್ತ ಚೈರಂಗಜೇಣಿ	೭೨
೧೬.	ಪ್ರಸನ್ನ ವೆಂಕಟದಾಸರು	೭೬
೧೭.	ಯಕ್ಷನಗರಿ ತಂಜಾವೂರು	೧೦೨

೧೮.	ಮಂಚಾಲಿ-ಮಂತ್ರಾಲಯ	೧೧೪
೧೯.	ಅವಲ್ಕಾ ಬಾಯಿ	೧೨೧
೨೦.	ಶ್ರೀ ರಘುತ್ತಮ ಶೀಫರು	೧೨೨
೨೧.	ಮಿಥಿಲಾ ಸಗರವನ್ನಾಳಿದ ಕಷ್ಟಾಗರು	೧೨೩
೨೨.	ರಘುನಾಥ ಯಸುಮಂತೆ ಹಾಗೂ ರಾಜಕೋಶ	೧೨೪
೨೩.	ದಾಸ ವೀಶ್ವಾಮಿಧಾಮ	೧೨೫
೨೪.	ಆಧ್ಯತ್ಮಕ ಆಚಾರ್ಯ ಮದ್ದರ ಕೊಡುಗೆ	೧೨೬
೨೫.	ಯೋಗಿ ಶೈವಪ್ರೇಮ	೧೨೭
೨೬.	ವಿರಾಟ ರೂಪಿ ಕುರುಕ್ಕೇಶ್ವರ	೧೨೯
೨೭.	ಪ್ರಭಾವಿ ಕನಾಟಿಕ	೧೩೦
೨೮.	ಭಾಸ್ಕರ ವಿಲಾಸ	೧೩೧
೨೯.	ಗುರು ಸಾರ್ವಭೌಮರು	೧೩೨
೩೦.	ತಂಚಾವೂರಿನ ಚ್ಹಾನ್ ಗಂಗೋತ್ತಿ ಸರಸ್ವತಿ ಮಹಲ್	೧೩೩
೩೧.	ಪಾಜಕ ಶ್ವೇತ	೧೩೪

ವರದರಾಜ ಪ್ರಕಾಶನ - 56

ಸಾಹಿತ್ಯ ಸಂಜೀವಿನಿ

(ಭಾರತೀಯ ಸಂಸ್ಕೃತಿಯ ಸಂಕಲನ)

ಲೇಖಕರು

ಕನ್ನಡ ಕುಲಭೂಪಣಿ, ದಾಸ
ಸಾಹಿತ್ಯ ಚಿಂತಾಮನೆ, ವಿದ್ಯಾಭೂಪಣಿ

ಆದೃತಾರ್ಥಾಚಾರ್ಯ

ಪ್ರಕಾಶಕರು

ವರದರಾಜ ಪ್ರಕಾಶನ

“ಭೀಮರಥಿ”, ನಂ. ೧೧೪, ವೈ. ೪ನೇ ಮೇನ್‌
ಉ ಫೇನ್‌ ಬನಶಂಕರಿ ಮೂರನೇ ಯಂತ
ಚೆಂಗಳೂರು - ೫೬೦ ೦೫೫
ದೂರವಾಣಿ ೪೬೭೨೧೩೬

SAHITYA SANJEEVINI

ಸಾಹಿತ್ಯ ಸಂಚೀವನಿ

Author: Adya Ramachar

ಶೇষಕರು: ಅದ್ಯರಾಮಚಾರ್ಯ

First Edition: 1997

ಪ್ರಥಮ ಮುದ್ರಣ: ೧೯೯೭

Copyright: Seetabai Adya

ಗ್ರಂಥಸ್ವಾಮ್ಯ: ಸೀತಾಬ್ಯಾಯಿ ಅದ್ಯ

Pages : 216 + viii

ಪುಟಗಳು : 216 + viii

Price: 50.00

ಚಲ: 50.00

Publisher:

Varadaraja Prakasharna, 'Bheemarathi', No. 114-Y

4th Main, 4th Phas, 7th Block,

Banashankari 3rd Stage

Bangalore - 560 085

Telephone: 6692139

ಪ್ರಕಾಶಕರು:

ವರದರಾಜ ಪ್ರಕಾಶನ 'ಫಿಂಚರಫ್', ನಂ ೧೧೪, ವೈ, ಉನ್ನೇ ಮೇನ್

ಅನ್ನೇ ಫೇಸ್, ಡಿನ್ನೇ ಬ್ರ್ಯಾಕ್, ಬಿಸೆಟಂಕರಿ ಇನ್ನೇ ದಂತ

ಬೆಂಗಳೂರು - ೫೬೦ ೦೮೫

ದೂರವಾಣಿ: ೯೬೬೨೧೩೬

Printers:

Sathyasri Printers Pvt. Ltd.,

Chamarajpet, Bangalore

Telephone: 625736

1997ರಲ್ಲಿ ಮುದ್ರಣಗೊಂಡ ಐತಿಹಾಸಿಕ ಕೃತಿ

ತೇಜಸ್ಸಿ ಮಾಧವರಾಜ್

ಆಧ್ಯಾತ್ಮಿಕ - ಚೆಂತನ

ಸಾಹಿತ್ಯ ಸಂಚೀರನೆ

ಮಾರಾಟಕ್ಕೆ ಸಿದ್ಧವಾಗಿವೆ

Sri Venkatesh Praseeda

*This is published with the financial
assistance of Tirumala Tirupati Devasthanam as
under their scheme aid to publish
Religious book*

ಸಮರ್ಪಣೆ

ಬಳ್ಳಾರಿಯ ಹೆಸರಾಂತ ನ್ಯಾಯವಾದಿಗಳು (ವಕೀಲರು) ಅಜಾಯರ ಸಿದ್ಧಾಂತದಲ್ಲಿ ಅಚೆಲವಾದ ವಿಶ್ವಾಸವುಳ್ಳವರು, ರಾಷ್ಟ್ರಪ್ರೇಮಿಗಳು, ಪರಮ ಭಗವದ್ಭಕ್ತರಾಗಿದ್ದ ಶ್ರೀ ದೊಡ್ಡಗುಂಡೂರಾಯರು ತಮ್ಮ ಎಂಬತ್ವಾದನೇ ವರುಷ ದಿ. ೧೧.೭.೧೯೯೮ ಮಂಗಳವಾರ ಷೈಕುಂರ ಪ್ರಯಾಣ ಮಾಡಿದ ಸೃಜನಾರ್ಥವಾಗಿ ಈ ಕೃತಿಯನ್ನು ಸಮರ್ಪಿಸಲಾಗಿದೆ.

ಅಕ್ಷ್ಯೋಧಿರ್ ಗಗ, ಗಣೇಶ
ವಿಜಯದಶಮಿ

ಆದ್ಯರಾಮಾಜಾಯ

ಪೀಷಯಾಸುಕ್ರಮಣಿಕೆ

೧.	ಶ್ರೀರಾಮ ವೃತ್ತಾಂತ	೧
೨.	ಕಲತ	೬
೩.	ನರಸಿಂಹಾವತಾರದ ಮೂಲಸ್ತಾನ	೧೯
೪.	ಶಾರದಾದೇವಿ	೧೭
೫.	ದಸ್ಮಮಚ್ಯಾಘವರ	೨೫
೬.	ಸಮಘ ರಾಮದಾಸರಿಂದ ಸ್ಥಾಪಿತವಾದ ಮೊದಲನೇ ಮಾರುತಿ	೨೯
೭.	ಪಶ್ಚಿಮಾಭಿ ಮುಖಿವಾಗಿ ನಿಂತ ವಾಯುಪುತ್ರನ ಅಂತಃಕರಣ	೩೨
೮.	ಶಕ್ತಿ ದೇವತಾರಾಧನೆಯ ಮೂಲ ಮಂತ್ರ, ತಂತ್ರ, ಯಂತ್ರ	೩೮
೯.	ಮಹಾಭಾರತದ ಕಾಲನಿಣಿಯ	೪೯
೧೦.	ನೀರಾ - ನರಸಿಂಹ	೫೨
೧೧.	ಮಹಿವತೀದಾಸರು	೫೮
೧೨.	ಪುರಂದರ ದಾಸರ ಘಡಗಳಲ್ಲಿ ನಾರಸಿಂಹ	೬೯
೧೩.	ಅದಿವಾಸಿ ಗೋಂಡ ಜನಾಂಗವು ಕುಡಢರಿತೀ	೭೨
೧೪.	ಅಂಜನೆಯ ವಿಲಾಸ	೮೫
೧೫.	ಅಂಜನೆಯನ ಭಕ್ತ ಛೀರಂಗಜೀಯ	೯೨
೧೬.	ಪ್ರಸನ್ನ ವೆಂಕಟದಾಸರು	೯೬
೧೭.	ಯಕ್ಷನಗರಿ ತಂಜಾಪೂರು	೧೦೨

೧೮.	ಮಂಟೋಲಿ-ಮಂತ್ರಾಲಯ	೧೦೬
೧೯.	ಅಡಲ್‌ ಬಾಯಿ	೧೨೧
೨೦.	ಶ್ರೀ ರಘುತ್ತಮ ತೇಘರು	೧೨೨
೨೧.	ಮಿಥಿಲಾ ಸಗರವನ್ನಳಿದ ಕವ್ಯದಿಗರು	೧೨೩
೨೨.	ರಘುನಾಥ ದಸುಮಂತೆ ದಾಸ್‌ ರಾಜಕೋಶ	೧೪೨
೨೩.	ದಾಸ ವಿಶ್ವಾಮಿಥಾಮ	೧೪೪
೨೪.	ಅಧ್ಯತ್ಮಕ್ ಅಚಾರ್ಯರ ಮದ್ದರ ಕೊಡುಗೆ	೧೪೫
೨೫.	ಯೋಗಿ ಶೃಷ್ಟಪ್ರೇಮ	೧೪೦
೨೬.	ವಿರಾಟ ರಾಹಿ ಕರುಕ್ಕೇಶ	೧೪೭
೨೭.	ಪ್ರಭಾವಿ ಕನಾಂಟಕ	೧೪೯
೨೮.	ಭಾಸ್ಕರ ವಿಲಾಸ	೧೫೫
೨೯.	ಗುರು ಸಾರ್ವಭೌಮರು	೧೫೨
೩೦.	ತಂಚಾವೂರಿನ ಜಾಣ ಗಂಗೋತ್ತಿ ಸರಸ್ವತಿ ಮಹಲ್	೧೦೦
೩೧.	ಪಾಡಕ ಕ್ಷೇತ್ರ	೧೦೬

ಶ್ರೀರಾಮ ವೃತ್ತಾಂತ

ಶ್ರೀರಾಮನ ಕಥೆಯು ಭಾರತೀಯರಿಗಷ್ಟೇ ಅಲ್ಲ ಜಪಾನ, ಥಾಯಲ್ಯಾಂಡ್, ದಕ್ಷಿಣ, ಮಧ್ಯ ಪ್ರಾಚೆ ವಶಿಯಾ, ಮಲೇಶಿಯಾ, ಬಹಾರ್, ಕಾಂಚೋದಿಯಾ, ಇಂಡೋನೇಷಿಯ ಮೊದಲಾದ ದೇಶಗಳ ಜನರಿಗೂ ತುಂಬ ಪರಿಚಿತ. ಕೀ.ಶ. ಎಗ್ಜರ ಸುಮಾರಿನಲ್ಲಿ ವಾಲ್ಯೋಕ ರಾಮಾಯಣವು ಚೀನಿ ಭಾಷೆಗೆ ಅನುವಾದಿಸಲ್ಪಟ್ಟಿತು. ಪ್ರತಿನಿಧಿ ಇಪ್ಪೋಲೀಟ್ ಫೋಸ್ ಎಂಬ ವಿದ್ವಾಂಸರಿಂದಲೂ ಈ ಗ್ರಂಥವು ಭಾಷಾಂತರವನ್ನು ಹೊಂದಿತು. ಬರಾನ್ನಿಕೋಬಿ ಎಂಬ ವಿದ್ವಾಂಸರಿಂದಲೂ ಈ ಗ್ರಂಥವು ರಶಿಯನ್ ಭಾಷೆಗೆ ಪರಿವರ್ತನಗೊಂಡಿತು. ಇವರು “ರಾಮಚತ್ರಿತ ಮಾನಸ”ವನ್ನೇ ಹೆಚ್ಚಾಗಿ ಅನುಸರಿಸಿದರು. ಅದುದರಿಂದ ಸೋವಿಯತ್ ಸಂಘವು ಈ ಗ್ರಂಥಕ್ಕೆ “ಆಡರ್ ಆಫ್ ಲೆನಿನ್” ಪುರಸ್ಕಾರವನ್ನಿತ್ತಿತು. ಭಾರತದಲ್ಲಂತೂ ಪ್ರತಿಯೊಂದು ಭಾಷೆಯಲ್ಲಿಯೂ ರಾಮಾಯಣದ ಅನುವಾದವಾದುದನ್ನು ಕಾಣಬಹುದು. ಮೊಗಲ್ ಜಕ್ರವತೀಯಾಗಿದ್ದ ಅಕಬರ ಬಾದಶಾಹನ ಕಾಲದಲ್ಲಿ ಗಜಲಂಜರಲ್ಲಿ ಮುಲ್ಲು ಅಬ್ದುಲ್ ಖಾದರ ಬದಾಯನಿಯವರಿಂದ ಈ ಗ್ರಂಥವು ಫಾಸಿಸ ಭಾಷೆಯಲ್ಲಿ ಅನುವಾದಿತಗೊಂಡಿತು. ಇತ್ತೀಚೆಗೆ ದೂರದರ್ಶನದಲ್ಲಿ ಪ್ರಸಾರವಾಗುತ್ತಿರುವ ರಾಮಾಯಣದ ಕಥೆ ಭಾರತದುದ್ದಗಲಕ್ಕೂ ಜನಪ್ರಿಯತೆ ಗಳಿಸಿತು.

ಶ್ರೀರಾಮಚಂದ್ರನ ಕಥೆಯು ಆಯೋಧ್ಯೆಯಿಂದ ಪ್ರಾರಂಭವಾಗುತ್ತದೆ. ಅದರ ವ್ಯಾಪ್ತಿಯು ಲಂಕೆಯನ್ನು ತಲುಪಿ ಬಂದು ಪರಿಫರದಂತೆ ಮರಳಿ ಅಯೋಧ್ಯೆ ನಗರಕ್ಕೆ ಬಂದು ತಲುಪುತ್ತದೆ. ನಿಸರ್ಗದೊಂದಿಗೆ ನಡೆದ ಪ್ರವಾಸ ಕಥನವೇ ರಾಮಾಯಣದ ಮೂಲ ಕಥೆಯನಿಸಿಕೊಳ್ಳುತ್ತದೆ. ಸುದೀರ್ಘ ಕಾಲದವರೆಗೆ ನಡೆದ ಈ ಪ್ರವಾಸದ ಕಥನವು ಭಾರತದ ನಿಸರ್ಗ ಸಂಪತ್ತಿನೊಂದಿಗೆ ಜನರ್ಜೀವನದ ಪರಿಚಯವನ್ನು ಮಾಡಿಕೊಡುತ್ತದೆ.

ಶ್ರೀರಾಮಚಂದ್ರನ ಈ ಪ್ರವಾಸ ಕಥನದಲ್ಲಿ ಅತಿ ಮಹತ್ವದ ಮೂರು ಸ್ವಳಿಗಳು ಇಂದಿಗೂ ಉಳಿದುಕೊಂಡು ಬಂದಿವೆ. ಇದರಲ್ಲಿ ಮೊದಲನೆಯದು ಚಿತ್ರಕೂಟ ಪರವತ, ಎರಡನೆಯದು ಗೋದಾವರಿಯ ಉಗರು ಸ್ವಾನವೆನಿಸಿದ ನಾಸಿಕ, ವುಂರನೆಯದೇ ಹೇಮಕೂಟವೆನಿಸುವುದು. ಶ್ರೀರಾಮಚಂದ್ರನು ತನ್ನ ತಂದೆಯ ಅಜ್ಞಾನಸಾರವಾಗಿ ಹದಿನಾಲ್ಕು ವರ್ಷಗಳ ಕಾಲ ವನವಾಸ ಮಾಡಲು ಆಯೋಧ್ಯೆಯಿಂದ ಹೊರಟು ಹೋದುದನ್ನು ತಿಳಿದು ಭರತನು ಕಾಡಿಗೆ ಹೋದ ತನ್ನಣಣನ್ನು ಮರಳಿ ಕರೆತರಲು ರಾಜಪರಿವಾರದೊಂದಿಗೆ ಆಯೋಧ್ಯೆಯಿಂದ ಹೊರಟು ಬರುತ್ತಾನೆ. ಆತನೊಂದಿಗೆ ಸಾಮೃಜ್ಯದ ಮಂತ್ರಿಗಳು ಹಾಗೂ ಹೆಣ್ಣು ಕೊಟ್ಟ ಮಾವ, ರಾಜಗುರುಗಳು ಹಾಗೂ ರಾಜಮಾತೆಯರು, ಪ್ರಜೆಗಳು ಹೀಗೆ ಆಯೋಧ್ಯೆ ನಗರವೇ ಚಿತ್ರಕೂಟಕ್ಕೆ ಬಂದು ತಲುಪುತ್ತದೆ. ತಂದೆ ಗತಿಸಿದ ವಾರ್ತೆಯು ಶ್ರೀರಾಮನಿಗೆ ಚಿತ್ರಕೂಟದಲ್ಲಿಯೇ ಗೋತ್ತಾಗುತ್ತದೆ. ಶ್ರೀರಾಮನನ್ನು ಪುನಃ ಅಯೋಧ್ಯೆಗೆ ಮರಳುವಂತೆ ನಾನಾ ತರಹದ ಪ್ರಯತ್ನಗಳಾಗುತ್ತವೆ. ಆದರೆ ತಾನು ವಚನಬಿಧನೆಂಬ ಮಾತನ್ನು ತಿಳಿಸಿ ಸಕಲ ಪರಿವಾರವನ್ನು ಶ್ರೀರಾಮ ಹಿಂದಿರುಗಿ ಹೋಗುವಂತೆ ನೋಡಿಕೊಳ್ಳುತ್ತಾನೆ.

� ಚಿತ್ರಕೂಟ ಪರವತವು ಅಲಾಬಾದಿಗೆ ಬಹು ಸಮೀಪದಲ್ಲಿದೆ. ಲಾಲಾಪುರ ಎಂಬ ಗ್ರಾಮದ ಸಮೀಪದಲ್ಲಿಯೇ ವಾಲ್ಯೇಕ ಮುನಿಗಳ ಅಶ್ರಮವಿತ್ತೆಂದು ತೋರಿಸುತ್ತಾರೆ. ಆದರೆ

ಯುಗಯುಗಾಂತರಗಳ ಹಿಂದಾಗಿ ಹೋದ ಕುರುಹುಗಳು ಈಗ ಹೇಗಿರಲು ಸಾಧ್ಯ. ವಿಂಧ್ಯಾಚಲ ಪರ್ವತಗಳಿಂದ ಕೆಳಗಿಳಿ ಯಾವಾಗ ಒಂದು ಪುಟ್ಟಿದಾದ ದೇವಿಯ ಮಂದಿರವಿದೆ. ಶ್ರೀರಾಮಚಂದ್ರನು ಇದೇ ಸ್ಥಳದಲ್ಲಿ ವಾಲ್ಯೈಕಿ ಮುನಿಗಳಿಗೆ ದಶನವನ್ನಿತ್ತನೇಂದು ಹೇಳುತ್ತಾರೆ. ಪ್ರತಿ ವರುಷವೂ ಈ ಸ್ಥಳದಲ್ಲಿ ರಾಮಭಕ್ತರು ಬಂದು ಸೇರುತ್ತಾರೆ. ಒಮ್ಮೆ ದೊಡ್ಡ ಜಾತೀಯಾಗುತ್ತದೆ.

“ಶ್ರೀರಾಮಚರಿತ ಮಾನಸ” ಗ್ರಂಥವನ್ನು ರಚಿಸಿದ ತುಲಸೀದಾಸರು ಈ ಭಾಗದಲ್ಲಿ ಹರಿಯುವ ಮಂದಾಕಿನಿ ನದಿಯ ದಂಡೆಯ ಮೇಲೆ ವಾಸ ಮಾಡಿಕೊಂಡಿದ್ದ ಶ್ರೀರಾಮಚಂದ್ರನ ಜೀವನವನ್ನು ಕಾವ್ಯರೂಪದಲ್ಲಿ ರಚಿಸಿದರೆಂಬ ಸ್ಥಳವನ್ನು ನೋಡಿದಾಗ ವಾಲ್ಯೈಕಿ ಮುನಿಗಳಿಗೂ ಹಾಗೂ ತುಲಸೀದಾಸರಿಗೂ ಇಲ್ಲಿಯ ನಿಸರ್ಗವೇ ಸ್ವಾತಿತ್ವಯನ್ನಿತ್ತಿರ ಬಹುದೆಂದೆನಿಸುತ್ತದೆ. ಚಿತ್ರಕೂಟದ ವನಸ್ಪರಿಗೆ ಮಾರುಹೋದ ಘ್ರದಯವು ರಾಮಕಥಾ ಸುಧೇಯನ್ನು ವಾಣಿಯ ರೂಪದಲ್ಲಿ ಪ್ರವಾಹವಾಗಿ ಹರಿಸಿರಬಹುದೆನಿಸುತ್ತದೆ. ಚಿತ್ರಕೂಟದ ನಿಸರ್ಗವೇ ಶ್ರೀರಾಮಚಂದ್ರ ಎಂದು ನಂಬಿವ ಭಾವುಕರೆನಕ್ಕೆ ಮನವು ಮಾರುಹೋಗುತ್ತದೆ. ಮೂಲ ಕಾವ್ಯವನ್ನು ವಾಲ್ಯೈಕಿ ಮುನಿಗಳು ಸಂಸ್ಕರಿಸಿದಲ್ಲಿ ರಚನೆ ಮಾಡಿದರೆ ಮುಂದೆ ಅದೇ ಕಾವ್ಯವು ಪ್ರಾಕೃತ ಭಾಷೆಯಲ್ಲಿ ರಸಸಿಂಧುವಾಗಿ ಹರಿದು ಬಂದುದನ್ನು ನಾವು ಅನುಭವಿಸುತ್ತೇವೆ.

ಚಿತ್ರಕೂಟಕೇ ಘಾಟಪರ್
ಭರೀ ಸಂತನಕೀ ಭೀರ್
ತುಲಸೀದಾಸ ಚಂದನಫೀಸೇ
ತಿಲಕದೇತ ರಘುವೀರ

ಕವಿಯ ಈ ಕಲ್ಪನೆ ಎಷ್ಟು ಸುಂದರವಾದುದೆಂಬ ಮಾತನ್ನು ರಾಮಭಕ್ತರು ಮಾತ್ರ ಅರಿತವರೆನಿಸಿಕೊಳ್ಳುತ್ತಾರೆ. ಮೂಲ

ರಾಮಾಯಣವಾಗಲ್ಲಿ ಅಥವಾ ತುಲಸೀದಾಸರಿಂದ ನಿರ್ಮಿತವಾದ 'ರಾಮಚರಿತ ಮಾನಸ' ಗ್ರಂಥವಾಗಲ್ಲಿ ಎರಡೂ ಕಾವ್ಯಗಳಲ್ಲಿ ರಸಗಂಗೆಯು ಓತಪ್ರೇತವಾಗಿ ಹರಿಯ ಬಂದ ಅನುಭವವಾಗುತ್ತದೆ. ಚಿತ್ರಕೂಟವನ್ನು ನೋಡ ಬಯಸುವವರು ವಷಾಖಿಮತುವಿನಲ್ಲಿ ಆ ಭಾಗಕ್ಕೆ ಪ್ರವಾಸ ಹೋಗಬೇಕು. ಆಗ ಎಲ್ಲಿ ನೋಡಿದರೂ ಶ್ರೀರಾಮನೇ ಗೋಚರಿಸುತ್ತಾನೆ. ಅಲ್ಲಿಯ ನಿಸರ್ಗವು ಕಣ್ಣಗೆ ಹಬ್ಬಿವನ್ನುಂಟು ಮಾಡುತ್ತದೆ. ಇದೇ ಚಿತ್ರಕೂಟದಲ್ಲಿ ಶ್ರೀರಾಮಚಂದ್ರನು ಪಿತೃಕಾರ್ಯವನ್ನು ಸೇರವೇರಿಸಿದ್ದಾನೆ. ಚಿತ್ರಕೂಟವನ್ನೆಲ್ಲ ಸುತ್ತಾಡಿಕೊಂಡು ಬರುವುದು ಸಾಮಾನ್ಯದ ಮಾತೇನಲ್ಲ.

ಈ ಚಿತ್ರಕೂಟದಲ್ಲಿಯ ಅತಿ ಮಹತ್ವದ ಸ್ಥಳವೆಂದರೆ ಹೇಮಗಿರಿ ಪರ್ವತ. ಈ ಭಾಗದಲ್ಲಿ ಶ್ರೀರಾಮಚಂದ್ರನ ಭಕ್ತರು ಮೌನೀ ಅಮಾವಾಸ್ಯೆಯ ದಿನ ಇಡೀ ಪರ್ವತವನ್ನು ಪ್ರದಕ್ಷಿಣೆ ಯಾಕಲು ಉಪಕ್ರಮಿಸುತ್ತಾರೆ. ರಾಮಗಿರಿ ಪರ್ವತವನ್ನು ಶ್ರದ್ಧಾಭಕ್ತಿಗಳಿಂದ ಪೂಜಿಸುತ್ತಾರೆ. ಭರತನ ಅಂತಃಕರಣದ ಪ್ರಾರ್ಥನೆಗೆ ಇಡೀ ಪರ್ವತವೇ ಕರಗಿ ನೀರಾಗಿ ಹೋಯಿತೆಂದು ತೋರಿಸಲು ಅನೇಕ ಗುರುತುಗಳನ್ನು ಕ್ಷೇಮಾಡಿ ತೋರಿಸುತ್ತಾರೆ. ಹೇಮಗಿರಿ ಪರ್ವತ ಪ್ರದಕ್ಷಿಣೆ ಹಾಕುವಾಗ ಕ್ಷೇತ್ರಾಯಿ ಮಂದಿರ, ಭರತ ಮಂದಿರ ಮೊದಲಾದವುಗಳು ಕಾಣಸಿಗುತ್ತವೆ. ಈ ಪರ್ವತದ ತುದಿಭಾಗದಲ್ಲಿಯೇ ಹುಟ್ಟಿದ ಮಂದಾಕಿನಿಯ ಪ್ರವಾಹವು ಬಹು ಚಂಚಲ ಗತಿಯಿಂದ ಭರತನಾಟ್ಯವಾಡುವ ಶೈಲೀಯಲ್ಲಿ ಹರಿಯುತ್ತಾಳೆ. ಕೆಲವು ಸ್ಥಳಗಳಲ್ಲಿಂತೂ ಅವಳ ಪ್ರವಾಹವು ಸ್ಥಟಿಕ ಶಿಲೆಯಂತೆ ತೋರಿ ಬರುತ್ತದೆ.

ಈ ಚಿತ್ರಕೂಟದಲ್ಲಿಯೇ ಅನುಸಾರ್ಯ ದೇವಿಯು ಜಗನ್ನಾತೀಯಾದ ಸೀತಾದೇವಿಗೆ ಸತಿಧರ್ಮವನ್ನು ಉಪದೇಶ ಮಾಡಿದಳೆಂದು ಅತ್ಯಿ ಮಹಣಿಗಳ ಆಶ್ರಮ ಸ್ಥಳವನ್ನೂ ತೋರಿಸುತ್ತಾರೆ. ಪ್ರಭು ರಾಮಚಂದ್ರನು ವಿಶಾಲವಾದ ಬಂಡೆಯ ಮೇಲೆ ಕುಳಿತು ಪರಿಸರದಲ್ಲಿ ಚೆಳೆದಿದ್ದ ಹೂಗಳಿಂದ ಪತ್ತಿಯಾಗಿದ್ದ ಸೀತಾಮಾತೆಯನ್ನುಲಂಕರಿಸಿದನಂತೆ.

೭೦ದಿಗೂ ಈ ಸ್ಥಳ ನಾನಾ ತರಹದ ಯಾಗಳು ಅರಳಿದುದನ್ನು ನಾವು ಕಾಣಬಹುದು. ಯನ್ನಮುಧಾರಾ ಎಂಬ ಪ್ರದೇಶದಲ್ಲಿ ಅಂಜನೇಯನ ವಿಗ್ರಹವಿದೆ. ರಾಮಭಕ್ತಾದ ಅಂಜನೇಯನು ಈ ಸ್ಥಳದಲ್ಲಿ ತಪಗ್ಯೇದನೆಂದು ಹೇಳುತ್ತಾರೆ.

ಈ ಪರಮತದಂತ ಇನ್ನೊಂದು ಮೋಹಕವಾದ ಸ್ಥಳವೆಂದರೆ ಪ್ರಮೋದವನ. ಇದು ಬಹು ಪ್ರಶಾಂತ ಮುಯವಾದ ತಾಣ. ಇಲ್ಲಿ ಹಲಿಯುವ ಮಂದಾಕಿನಿ ನದಿಯ ದಡೆಗುಂಟಿ ಅನೇಕ ವಿಶ್ವಾಮಿಧಾಮಗಳು ಬೆಳೆದು ಬಂದಿವೆ. ಅಂಜನೇಯನ ಪರಮಭಕ್ತನೀಸಿಕೊಂಡಿದ್ದ ರಣಭೋಡದಾಸ ಎಂಬ ಭಗವದ್ಭಕ್ತನು ಸೋಗಸಾದ ಧರ್ಮಶಾಲೆಯೊಂದನ್ನು ಕಟ್ಟಿಸಿದ್ದು ಆದನ್ನು ವಿಶ್ವಸ್ಥ ಸಮಿತಿಯೊಂದು ವ್ಯವಸ್ಥಿತ ರೀತಿಯಲ್ಲಿ ನಡೆಸಿಕೊಂಡು ಬರುತ್ತಿದೆ.

ಚಿತ್ರಕೂಟದ ಯಾತ್ರೆಗೆ ಯೋರಟ ಪ್ರವಾಸಿಗರು ಕರಬಿ ಎಂಬ ರೈಲು ನಿಲ್ಲಾಣಾದಲ್ಲಿಂದಿಯಬೇಕು. ಈ ನಿಲ್ಲಾಣಾದಿಂದ ಮುಂದೆ ಪಳು ಮೃಲು ನಡೆಯಬೇಕು. ಇಂದು ದೇಶ ವಿದೇಶಗಳಿಂದ ಯಾತ್ರಾರ್ಥಿಗಳು ಬಂದು ಯೋಗುತ್ತಿದ್ದರೂ ಹೇಳಿಕೊಳ್ಳುವ ರೀತಿಯಲ್ಲಿ ಯಾತ್ರಿಕರಿಗೆ ಅನುಕೂಲತೆಗಳಿರುವುದಿಲ್ಲ. ಈ ಪ್ರಣಾಧಾವಮವು ಕೆಲವು ಕಾಲಾವಧಿಯವರಿಗೆ ಹಿಂದೂಪದ್ಮವಾದಶಾಂಕ್ಷದ ಪ್ರತಿನಿಧಿಗಳಾಗಿದ್ದ ಹೇಶ್ಯಯವರ ಅಧಿಕಾರದಲ್ಲಿತ್ತು ಎಂಬುದು ಹೆಚ್ಚೆಯ ಮಾತನಿಸುವುದು. ಅವರ ಕಾಲಾವಧಿಯಲ್ಲಿಯೇ ರಚಿತವಾದ ಕೆಲವು ಭತ್ತಗಳಿವೆ. ಅಹಲ್ಯಾಬಾಯಿ ಹೊಳ್ಳಿಕರ ಇವಳಿಂದ ಕಟ್ಟಿಸಲಾದ ಧರ್ಮಭತ್ತವು ಬಹು ಸೋಗಸಾಗಿದೆ.

ಈ ಚಿತ್ರಕೂಟ ಪರಮತದ ಒಂದು ಭಾಗವು ಇಂದು (ರಾಮಭಾಟವರೆಗಿರುವ ಪ್ರದೇಶವೆಲ್ಲ) ಉತ್ತರ ಪ್ರದೇಶದ ಬಾಂದಾ ಎಂಬ ಜಿಲ್ಲೆಗೆ ಸೇರಿದ ಭಾಗವನೀಸಿದರೆ ಆದರ ಇನ್ನೊಂದು ಭಾಗವು ಮಧ್ಯಪ್ರದೇಶದ ಸತನಾ ಜಿಲ್ಲೆಗೆ ಸೇರಿಕೊಂಡಿದೆ.

ಚಿತ್ರಕೂಟದಿಂದ ಮುಂದೆ ಹೊರಟಿ ಶ್ರೀರಾಮಚಂದ್ರನು ಗೋದಾವರಿಯ ಉಗಮ ಸಾಫನಕ್ಕೆ ಬಂದಾಗ ತನ್ನ ಪತ್ತಿಯನ್ನು ಕಲೆದುಕೊಳ್ಳುತ್ತಾನೆ. ಅತಿ ವಿಹ್ವಲನಾಗಿ ಸೀತೆಯನ್ನರಸುತ್ತ ದಕ್ಷಿಣಕ್ಕೆ ಇಳಿಯತ್ತಾನೆ. ಮಾನಸಿಕ ಅಫಾತದಿಂದ ರುಖುರ್ಖರಿತನಾದ ಶ್ರೀರಾಮಚಂದ್ರನಿಗೆ ಭರವಸೆಯ ಸ್ವಾಂತನದ ನುಡಿಗಳಿಂದ ಸ್ವಾಗತ ನೀಡಿದ ಸ್ಥಳವೇ ಹೇಮಕೂಟವೆಂದೇನಿಸುವದು. ಅದನ್ನೇ ಇಂದು ಹಂಪಿ ಎಂದು ಕರೆಯುತ್ತಾರೆ. ಸುಗ್ರೀವ ಯಾಗೂ ಆತನ ಅಪ್ತ ಸಚಿವನೇನಿಸಿದ ಹನುಮಂತ ಇವರಿಬ್ಬರ ನುಡಿಗಳಿಂದಾಗಿ ರಾಮನ ಮನದಲ್ಲಿ ಆಸೆಯು ಚಿಗುರೊಡೆಯುತ್ತದೆ. ಚಿತ್ರಕೂಟದಂತೆ ಹೇಮಕೂಟವಾದರೂ ನಿಸಗ್ರ ರಮಣೀಯವಾದ ಸ್ಥಳ. ಭರತನ ಪರಿವಾರವನ್ನೇಲ್ಲ ಚಿತ್ರಕೂಟದಿಂದ ನಿರಾಶರಾಗಿ ಮರಳಿದ್ದರೇ ಹೇಮಕೂಟವು ನಿರಾಶನಾಗಿ ಬಂದ ರಾಮಚಂದ್ರನಿಗೆ ಧೈಯವನ್ನೇಂದರಿಸುತ್ತದೆ. ನಿರಾಯುಧರಾದ ಈ ಕವ್ಯ ನೇಲದ ಯೋಧರಿಂದಲೇ ಆತನು ತನ್ನ ಮುಂದಿನ ಗುರಿ ತಲುಪಲು ಅಳೆಯಾಗುತ್ತಾನೆ. ಈ ಹೇಮಕೂಟವನ್ನೇ “ಕಷ್ಟಿಂಧಾ” ಮಹಾನಗರವೆಂದು ಕರೆಯಲಾಗುತ್ತದೆ. ಚಿತ್ರಕೂಟದಲ್ಲಿ ಶ್ರೀರಾಮನು ತನ್ನ ತಂಡೆಗೆ ತಿಲೋದಕವನ್ನಿತ್ತರೇ ಈ ಹೇಮಕೂಟದಲ್ಲಿ ಸುಗ್ರೀವನು ತನ್ನಳ್ಳಿನಿಗೆ ತಿಲೋದಕ ವನ್ನೀಯುವ ಪ್ರಸಂಗವು ಕಾಣಿಸಿಕೊಳ್ಳುತ್ತದೆ. ಅನಾಧನಾಗಿ ಬಂದ ಶ್ರೀರಾಮನಿಗೆ ಸನಾಥ ಎಂಬ ರೀತಿಯಲ್ಲಿ ಈ ನೇಲದ ಬಂಟರು ವಿಶ್ವಾಸವನ್ನು ಮೂಡಿಸುತ್ತಾರೆ.

ಚಿತ್ರಕೂಟದಲ್ಲಿರುವಂತೆ (ಹೇಮಕೂಟ-ಹಂಪಿ) ಈ ಪರ್ವತಗಳಲ್ಲಿಯೂ ಸಹ ಶ್ರೀರಾಮನ ಪಾದುಕಗಳು, ಸೀತೆಯ ಸೆರಗು, ಪಂಪಾಸರೋವರ, ರಾಮಧನಸ್ಸು ಎಂಬ ಕುರುಮುಗಳನ್ನು ನಾವು ಕಾಣಬಹುದಾಗಿದೆ. ಅತಿ ದೂರದಿಂದ ಹರಿದು ಬರುವ ಈ ತುಂಗಿಯ ಹರಹು ಬಹು ಚಿತ್ರಾಕರ್ಷಕವಾಗಿ ತೋರುತ್ತದೆ. ಚಕ್ರತೀಧರದ ದಂಡೆಯ ಮೇಲಿರುವ ಶ್ರೀರಾಮಚಂದ್ರ ಸೀತಾ ಲಕ್ಷ್ಮಾರೋಂದಿಗೆ ವಿಪತ್ತಿನಲ್ಲಿ ಸಹಕರಿಸಿದ ಸುಗ್ರೀವನ ವಿಗ್ರಹವನ್ನು ಸಹ ನಾವು (ಕೋದಂಡ ರಾಮನ ದೇವಾಲಯದಲ್ಲಿ) ಕಾಣಬಹುದು. ಇದೇ

ಚಕ್ರತೀರ್ಥದ ಬೆಟ್ಟದ ತುದಿ ಭಾಗದಲ್ಲಿ ಯೋಗಾರೂಢನಾಗಿ ಸದಾ ಧ್ಯಾನದಲ್ಲಿ ನಿರತನಾದ ಆಂಜನೇಯನ ವಿಗ್ರಹವನ್ನು ಸಹ ನಾವು ಕಾಣಬಹುದು. ಮಾತಂಗಾಶ್ರಮ, ಆಂಜನಾದೇವಿಯ ಗುಡ್ಡ ಇವೇ ಮೊದಲಾದ ತಪಸ್ಸಿಗಳ ತಾಣವನ್ನು ಇಲ್ಲಿಯೂ ಕಾಣಬಹುದಾಗಿದೆ. ಶ್ರೀರಾಮನ ಜೀವನದ ಕಥಾಸಾರವನ್ನು ತಿಳಿಸಲು ವ್ಯಾಖ್ಯಾತಾಜರು, ವಾದಿರಾಜರು, ಪುರಂದರದಾಸರು ಪ್ರಯತ್ನಿಸಿದರೆಂಬ ಒಗ್ಗೆ ಅವರ ಕೃತಿಗಳು ಸಾಕ್ಷಿಯಾಗಿವೆ. ಹೇಮಕೂಟಕ್ಕೆ ತುಲಸೀದಾಸರು ಬಂದು ಹೋದರೆಂಬ ಮಾತಿಗೆ ಸಾಕ್ಷಿಯಾಗಿವೆ. ಬೆಟ್ಟದ ಮೇಲಿರುವ ಆಂಜನೇಯನಿಗೆ ಇಂದಿಗೂ ಉತ್ತರದ ಬೈರಾಗಿಗಳ ಪ್ರಾಚೆ ನಡೆಯುತ್ತಲಿದೆ.

ಈ ಹೇಮಕೂಟವನ್ನು (ಹಂಪಿ) ನಾವು ಪ್ರದಕ್ಷಿಣಾಶಾರದಲ್ಲಿ ಸಂಚರಿಸಬಹುದು. ಅಂಥವರು ವುನಿರಾಬಾದಿನಲ್ಲಿ ಪಂಪಾಸರೋವರವನ್ನು ನೋಡಿಕೊಂಡು ರಾಮಪುರದಿಂದ ಮುಂದೆ ಸಾಗಿ ಕಂಟ್ಲಿ, ಕಮಲಾಪುರಗಳನ್ನು ಬಳಸಿಕೊಂಡು ವಿರೂಪಾಕ್ಷನ ದರ್ಶನ ಪಡೆದುಕೊಂಡು ಚಕ್ರತೀರ್ಥದ ಮೇಲಿರುವ ಕೋಡಂಡರಾಮನ ದರ್ಶನ ಪಡೆದುಕೊಂಡು ಹೊಸಪೇಟೆಯ ರೈಲು ನಿಲ್ದಾಣಕ್ಕೆ ಬಂದಲ್ಲಿ ಬಂದು ಪ್ರದಕ್ಷಿಣಾಯಾಗುತ್ತದೆ. ಉತ್ತರದ ಅನೇಕ ಬೈರಾಗಿಗಳು ಹೀಗೆ ಕಾಲು ನಡಿಗೆಯಿಂದ ಕಿಷ್ಟಿಂದಾ ನಗರದ ಪ್ರದಕ್ಷಿಣ ಮಾಡಿ ಪುನೀತ ಭಾವದಿಂದ ಮರಳುತ್ತಾರೆ. ಆದರೆ ಚಿತ್ರಕೂಟದಂತೆ ಈ ಯಾತ್ರೆ ಕಲಿಣವೆನಿಸಲಾರದು. ಈ ಭಾಗದಲ್ಲಿ ಅನೇಕ ಸೌಕರ್ಯಗಳಿವೆ, ಅನುಕೂಲತೆಗಳಿವೆ.

ಶ್ರೀರಾಮನ ಜೀವನವಂತೂ ಭಾರತೀಯರಿಗೆಲ್ಲ ನಿತ್ಯ ಚೀತೋಹಾರಿಯಾದ ಕಥೆಯೆನಿಸಿದೆ. ಭಾರತ ಸರ್ಕಾರದವರು ಚಿತ್ರಕೂಟದವರೆಗೆ ಶ್ರೀರಾಮಭಕ್ತರು ಸರಾಗವಾಗಿ ಸಂಚರಿಸಿ ಹೋಗುವಂತೆ ಅನೇಕ ರೀತಿ ಸೌಲಭ್ಯಗಳನ್ನೂದಿಗಿಸುವುದು ವಿಹಿತವೆನಿಸುತ್ತದೆ. ಇದಕ್ಕೆ ಪ್ರಭಾರದ ಅವಶ್ಯಕತೆ ಇದೆ. ಪ್ರವಾಸದ ನಿಗಮಗಳಿಂದ ಈ

ಶ್ರೀರಾಮ ವೃತ್ತಾಂತ

ಉಗಲಾರದು. ಜನಮಾನಸದಿಂದ ಈ ಕೆಲಸವಾದಲ್ಲಿ ಭಾರತದ ಶ್ರೀಗಂಗೆ ಬಯು ದೊಡ್ಡ ಕಾಣಕೆಯಸ್ವಿತ್ತ ಕೆಲಸವಾಗುತ್ತದೆ. ಯುಗ ಗತಿಸಿದರೂ ಶ್ರೀರಾಮಜಂಪ್ರಸ್ತ ಇಂಧನಕ್ಕೆ ಸಾಕ್ಷಿ ರೂಪವಾಗಿ ಅವ ಈ ನಿಷಗದಾಲ್ಲಿರುವ ಪರಾತಗಳು, ನಿರಗಳವಾಗಿ ಯುವ ಪ್ರಮಾಚಗಳು, ಪರಿಸರದಲ್ಲಿ ವಾಸಿಸುವ ಮೃಗಪಕ್ಷಿಗಳ ಕಾದ ಇವೇ ಮೊದಲಾದುಮೃಗಳನ್ನು ಪ್ರತ್ಯುಕ್ಷವಾಗಿ ಕಂಡಲ್ಲಿ ಮನ ದಿವ್ಯ ದರ್ಶನವನ್ನು ಪಡೆದ ಅನಂದಾನುಭವ ಪುದರಲ್ಲಿ ಯಾವ ಸಂದೇಹವೂ ಇಲ್ಲ.



ಕಲಶ

ಮಂಗಲ ಕಾರ್ಯದಲ್ಲಿಲ್ಲ ಕಲಶದ ಮಹತ್ವವಿದೆ. ಏಷಾಯ ಸಂಭರಣೆಯಲ್ಲಿ ವಾದ್ಯವೈಖಣಿಗಳೊಂದಿಗೆ ಕಲಶ ಧರಿಸಿದವರು ಮುಂದಿರುತ್ತಾರೆ. ಮಂಗಲ ಕಾರ್ಯದಲ್ಲಿ ಕಲಶ ಹಿಡಿದ ತರುಣೀಯನ್ನು “ಕಳಸಗಿತ್ತಿ” ಎಂದು ಕರೆಯುವ ರೂಢಿ ಇದೆ. ಇದು ಕೇವಲ ಏಷಾಯಾದಿ ಮಂಗಲ ಕಾರ್ಯದಲ್ಲಿ ಮಾತ್ರ, ಎಂದೇನೂ ಅಲ್ಲ, ಯಜ್ಞ ಯಾಗ, ಪೂಜ್ಯವಾಚನದ ಕಾಲದಲ್ಲಿಯೂ ಮೊದಲು ಈ ಕಲಶದ ಪೂಜೆ, ಅನಂತರದಲ್ಲಿಯೇ ಇನ್ನಿಂದ ಕಾರ್ಯ. ಪ್ರತಿ ದಿನ ಮಾಡುವ ದೇವಪೂಜೆಯ ಕಾಲದಲ್ಲಿ ಬಳಸುವ ತುದ್ಮೋದಕವನ್ನು ಬಳಸುವ ಕಾಲದಲ್ಲಿ ಕಲಶರೂಪದಲ್ಲಿರುವ ಈ ಪಾತ್ರೀಯಲ್ಲಿ ಸಕಲ ನದಿಗಳನ್ನು ಅಪ್ಯಾನಿಸುವುದುಂಟು.

ಕಲಶ - ಇದು ಭಾರತೀಯ ಸಂಸ್ಕೃತಿಯಲ್ಲಿ ಅಗ್ರಮಾನ್ಯ ಪೂಜೆಗೊಳ್ಳುವ ದೇವತೆ. ಪೂಜ್ಯವಾಗಿ ವಾಚನಾತಂರದಲ್ಲಿ ಪತಿ ಪತ್ನಿಯರಿಗೂ ಹಾಗೂ ಪರಿವಾರ ವರ್ಗದವರಿಗೂ ಈ ಕಲಶದಲ್ಲಿರಿಸಲಾದ ಜಲವನ್ನು ಮಂತ್ರ, ಪುರಾಣದ ಪ್ರೇಕ್ಷಣೆಮಾಡಿ ಎಲ್ಲರನ್ನೂ ಪವಿತ್ರರಣಾಗಿ ಮಾಡುವುದುಂಟು.

ಈ ಕಲಶ ಸ್ಥಾಪನಾಕಾರ್ಯದಲ್ಲಿ ಕೆಲವು ಏಷಾನಗಳಿವೆ. ನಾನಾತರಪದ ರಂಗವಲ್ಲಿಯನ್ನು ಬಿಡಿಸಿ ಅದರ ಮೇಲೆ ಮನೆಯನ್ನಿಟ್ಟು

ಮೇಲೆ ಅಕ್ಷಯನೊಂದು ಅಥವಾ ಗೋದಿಯನೊಂದು ಚೈಕೋನಾಕೃತಿಯಲ್ಲಿ ಹರಡಿ ಅದರಲ್ಲಿ ಸ್ವಸ್ತಿಕ ಚೆಚ್ಚೆಯನೊಂದು ಬಿಡಿಸುತ್ತಾರೆ. ಕಲಶ ಪಾತ್ರಗಳಿಗೆಲ್ಲ ಗಂಧ ಅಕ್ಷತೆಗಳನೊಂದು ಲೇಖಿಸಿ ಮಾರಿಸ ಎಲೆಗಳಿಂದ ಪೂಣಿ ತೆಂಗಿಸಕಾಯಿಯನ್ನಿಟ್ಟು ಮಾರಿಸಮಾಲೆ ಮುದಿಸುತ್ತಾರೆ. ವಸ್ತ್ರವನೊಂದು ಹೊದಿಸುತ್ತಾರೆ. ಅರಿಷಿಣ ಕುಂಕುಮಚೊಂದಿಗೆ ಸಮಯಾನುಸಾರವಾಗಿ ಧೂಪದೀಪಗಳಿಂದ ಪೂಜಿಸುತ್ತಾರೆ. ಹೀಗೆ ಕಲಶಕ್ಕೆ ಹೋಧಶೇಳಿಪಟುಗಳ ಪೂಜಾದಿಗಳಾಗಿರುತ್ತದೆ.

ಕಲಶದಲ್ಲಿ ಅಧಿಷ್ಠಾತ್ರಿಯಾದ ದೇವತೆ ವರುಣ, ಈತ ವಿಶ್ವದ ಆತ್ಮಧೂತ ವ್ಯಾಪಾರಗಳನೊಂದು ಮಾಡುವವ. ಈತನು ಉತ್ಸಂಪ್ರಾಯದಿಂದ ರಸವನ್ನೀಯುವವನು. ಈ ಕಲಶದೇವನನೊಂದು ಆಯ್ದಾನಿಸುವ ಮಂತ್ರವಿದೆ.

ಹೀಗೆ! ವರುಣದೇವನೇ ನಿನಗೆ ವಂದನೆಸಲ್ಪಿಸುವೆ. ನಿನ್ನ ಸಾಮಿಪ್ಯವನ್ನಪೇಕ್ಷಿಸುವೆ. ಯಾಗವನ್ನಾಚರಿಸಲಿರುವ ನಾನು ನಿನಗೆ ಹರಿಸ್ತನ್ನಾರ್ಥಿಸಿ ನಿನ್ನಿಂದ ಅನುಗ್ರಹವನೊಂದು ಯಾಚಿಸುವೆ ದೇವನೇ ಸದಾಕಾಲವೂ ನೀನು ನಮ್ಮೆ ಮಧ್ಯದಲ್ಲಿ ವಾಸವಾಗಿರು, ನಮ್ಮೆ ಅಯುಷ್ಯವನೊಂದು ಅಭಿವೃದ್ಧಿಗೊಳಿಸುವವನಾಗು ನಿನ್ನ ಕೀರ್ತಿಯು ದಶ ದಿಕ್ಕುಗಳಿಗೆ ವ್ಯಾಪಿಸುವಂತಾಗಲಿ ಎಂಬಧರ್ಮದ ಮಂತ್ರವಿದು.

ಮಂಟಪದಲ್ಲಿ ಅಥವಾ ಮಣಿಯಮೇಲೆ ಪ್ರತಿಷ್ಠಾಪಿಸಲಾದ ಕಲಶ ದೇವತೆಯನೊಂದು ವರ್ಣಿಸುವ ಮಂತ್ರಗಳೂ ಕೂಡ ಬಹು ಅಥವಾ ಗಭಿರತವಾಗುವುಗಳು.

ಕಲಶಸ್ತ ಮುಖೀ ವಿಷ್ಣು॥
ಕೆಲೇ ರುದ್ರಃ ಸಮಾತ್ರಿತಃ
ಮೂಲೇ ತತ್ತ ಸ್ವಿತೋ ಬ್ರಹ್ಮ
ಮಧ್ಯೇ ಮಾತ್ರ ಗಣಾಃ ಸ್ವತಾಃ
ಕುಕ್ಕಾತು ಸಾಗರಾಃ ಸರ್ವೇ
ಸಪ್ತದ್ವಿಷಾ ವಸುಂಧರಾ

ಯಗ್ನೇದೋಧ ಯಜುವೇದ
 ಸಾಮವೇದೋ ಹೈಥರಣಾ:
 ಅಂಗೈಶ್ವ ಸಹಿತಾಃ ಸವೇಃ
 ಕಲಶಂತು ಸಮಾಶ್ರೀತಾಃ
 ಅತ್ರ ಗಾಯತ್ರಿ ಸಾವಿತ್ರಿ ಸರಸ್ವತಿ
 ಶಾಂತಿ ಪುಷ್ಟಿಕರೀ ತಥಾ
 ಆಯಾಂತು ಮಮ ಶಾಂತ್ಯಧ್ರಣಂ
 ದುಂತ ಕ್ಷಯ ಕಾರಕಾಃ
 ತೀಥಾನಿ ಜಲದಾ ನದಾಃ
 ಆಯಾಂತು ಮಮ ಶಾಂತ್ಯಧ್ರಣಂ
 ದುರಿತಕ್ಷಯ ಕಾರಕಾಃ

ಈ ಮಂತ್ರವು ಸಂಸ್ಕತ ಜನ್ಮವನಿಸಿದರೂ ಇಲ್ಲಿ ಬಳಸಲಾದ ಪದಗಳು ಮಾತ್ರ ಸರ್ವರಿಗೂ ಅರ್ಥವಾಗುತ್ತವೆ. ಇದಕ್ಕೆ ಪಂಡಿತೋತ್ತಮರು ಆಧ್ಯಾತ್ಮ ಪರವಾಗಿ ನಾನಾ ವಿಧವಾದ ಅರ್ಮೋಫ್ ರೀತಿಯ ಅರ್ಥವನ್ನೊದಗಿಸುತ್ತಾರೆ.

ಕಲಶದ ಮುಖಿದಲ್ಲಿ ವಿಷ್ಣು, ಕಂಠದಲ್ಲಿ ರುದ್ರ, ಮೂಲದಲ್ಲಿ ಚ್ಯಾತ್ರಿ ಮಧ್ಯಭಾಗದಲ್ಲಿ ಮಾತ್ರದೇವತೆಗಳು, ಕುಕ್ಕಿಯಲ್ಲಿ ಎಲ್ಲ ಸಾಗರಗಳು, ಸಪ್ತದ್ವಿಪಗಳಿಂದ ಕೂಡಿದ ವಸುಂಧರೆಯೂ ಅಂಗಾಂಗಗಳಲ್ಲಿ ಶುಗ್ರೀ, ಯಜುರ್, ಸಾಮ, ಅರ್ಥವರಣ ವೇದಾದಿಗಳೂ ಗಾಯತ್ರಿ, ಸಾವಿತ್ರಿ, ಸರಸ್ವತಿದೇವಿಯರೂ ವಾಸವಾಗಿದ್ದು, ಸಪ್ತಸಾಗರಗಳಿಂದ ಸಪ್ತ ನದಿಗಳಿಂದ ಕೂಡಿದ ಕಲಶಾಭಿಮಾನಿ ದೇವತೆಯೇ ನಮನ್ನು ಪವಿತ್ರರನ್ನಾಗಿ ಮಾಡು. ಈ ಕಲಶದ ಜಲವನ್ನೇ “ಪಣಾ ಸ್ವಾಂತುಹಾಶಿಷಃ ಸಂತು”. ಬ್ರಾಹ್ಮಣಾರಿಂದ ಸತ್ಯವಾದವುಗಳು ಎಂದರ್ಥ.

ಕಲಶದಲ್ಲಿ ಧಾಲಿಗಳನ್ನು ಬಳಸುವುದುಂಟು. ಅರ್ಥವಾ ಚಿಕ್ಕ ತಂಬಿಗಳನ್ನಿರಸುವುದುಂಟು. ಇಂಥ ಕಲಶಗಳನ್ನು ಪ್ರತಿಯೊಂದು ಶಾಂತಿ ಪೂಜಾದಿಗಳಲ್ಲಿ ಬಳಸುವುದುಂಟು. ಇನ್ನು ಕೆಲವು ಪ್ರಾಂತಗಳಲ್ಲಿ ಕೊಡವನ್ನೇ ಕಲಶವಾಗಿ ಪೂರ್ಜಿಸುವುದುಂಟು. ಅಂಥಹದನ್ನು ಘಟ

ಕಲಶವಂದೆನ್ನುತ್ತಾರೆ. ಯಾವ ದೇವಮಂದಿರವನ್ನೇ ಸಮೀಕ್ಷಾ ಅದೆವಾಲಯದ ಮಧ್ಯಭಾಗದ ಗೋಪ್ಯರದಲ್ಲಿಯೂ ಕಲಶವಿರುತ್ತದೆ. ಶಿಂಹಳ ಗೋಪ್ಯರ ಕಲಶವಂದೆನ್ನುತ್ತಾರೆ. ಕೆಲವು ಪ್ರಾಂತಗಳಲ್ಲಿ ಕೊಡಗಳ ಮೇಲೆ ದೀಪವಸ್ತಿಟ್ಟು ಸರ್ತಿಸುತ್ತಾರೆ. ಶಿಂಹಳ ಜ್ಯೋತಿಕಣಲರವಂದು ಸಂಬಂಧಿಸುತ್ತಾರೆ.

ಕಲಶ ಘೂಜೆ ಇದು ಭಾರತೀಯ ಸಂಸ್ಕೃತಿಯ ದಿವ್ಯ ಪ್ರತೀಕ. ಇದರ ರಥಸ್ಯವನ್ನಿರಿತು ಘೂಜೆಸುವುದರಿಂದ ನಾವು ಘೂರುಷಾಧ್ಯವನ್ನು ಮೊಂದಬಂದಾಗಿದೆ.



ನರಸಿಂಹಾವತಾರದ ಮೂಲಸ್ಥಾನ

ವಿಶ್ವದಲ್ಲಿ ಕಣ್ಣಗೆ ಕಾಣಿದ ಕೈಗೆ ಎಟುಕಡಂತಹ ಪ್ರಬಲವಾದ ಅನೇಕ ಶಕ್ತಿಗಳಿವೆ. ಅವುಗಳ ಪ್ರಭಾವದಲ್ಲಿ ನಮ್ಮ ಬಾಳು ಬೆಳಗುತ್ತದೆ. ರೂಪುಗೊಳ್ಳುತ್ತದೆ. ಪ್ರಕೃತಿಯ ಪ್ರಕೋಪದ ಮುಂದೆ ಮಾನವನು ದಂಡಿಲ. ಆ ಶಕ್ತಿಯನ್ನು ಸುಪ್ರಸನ್ಗಸೂಳಿಸಿಕೊಂಡು ಬಾಳುವುದರಲ್ಲಿಯೇ ಆತನ ಜೀವನ ಸಾಧಕ್ಯವಿದೆ. ಈ ಕಲ್ಪನೆಯು ಇಂದು ನಿನ್ನೆಯದಲ್ಲ, ಅತ್ಯಂತ ಪ್ರಾಚೀನ ಮಾನವನೊಂದಿಗೆ ಅದು ಬೇಕಿದು ಇಂದ ಸಹಯೋಗದ, ಕವಚವೇನಿಸಿಕೊಂಡಿದೆ.

ಭಾರತೀಯರಲ್ಲಿ ಅಪ್ರಾಕೃತವೆಂದೆನಿಸುವ ಅಸ್ವಾಭಾವಿಕ ರೂಪಗಳೆಂದು ತೋರುವ ದೇವ ದೇವತೆಯರಿಗೆ ಕಡಿಮೆ ಇಲ್ಲ. ಯಾವುದಾದರೂಂದು ಪ್ರಾಣಿಯ ತಲೆಯನ್ನೂ ಅಂದರೆ - ಮಾನವ ದೇಹ ಸಿಂಹ ಮುಖಿ, ಕುದುರೆಯ ಮುಖ ಮಾನವ ದೇಹ - ಹೀಗೆ ಒಂದೇ ಎರಡೇ ಹಲವಾರು ಭಂಗಿಗಳಲ್ಲಿರುವ ಈ ದೇವತೆಗಳನ್ನು ನಾವು ಕಾಣಬಹುದು. ಈಗ ವಾಹನಗಳೊಂದಿಗೆ ಅತಿರೇಕವೆಂದೆನಿಸಬಹುದಾದ ಆಭರಣಗಳನ್ನೂ ಸಹ ಆ ದೇವತೆಗಳು ಧರಿಸಿರುವುದನ್ನು ನೋಡಬಹುದು. ಅತ್ಯಂತ ಪ್ರಾಚೀನ ಕುರುಹುಗಳೆಂದು ಗುರುತಿಸಲ್ಪಡುವ ಹರಪ್ಪ, ಮೊಹಂಜೋದಾರೋ, ಕಾಲೀಬಂಗನ್, ಲೋಧಲ್ ಮೊದಲಾದ ಭಾಗದಲ್ಲಿ ದೊರೆತ ಕುರುಹುಗಳೆಂದ ಈ ಮಾತನ್ನು ನಾವು

ತೆಳಿಯಬಹುದು. ಉತ್ತರನ ಕಾರ್ಯದಲ್ಲಿ ಮೊರೆತ ಪದಾರ್ಥಗಳನ್ನಭಾವುಸ್ತ ಮಾಡಿದಂತೆಲ್ಲ ಎಂಥವನಿಗೂ ಪ್ರಕೃತಿ ಪ್ರಯಾಷರ ಸಂಬಂಧ ಎಷ್ಟು ಪ್ರಾಚೀನ ಎಂಬುದರ ಅರಿವಾಗದಿರದು.

ಕೇಶವಾದಿ ಇಪ್ಪತ್ತಾಲ್ಕು ರೂಪಗಳಲ್ಲಿ ಹಾಗೂ ವಿಷ್ಣುಪೀಣಿಯನ್ನೆರಡು ಆವತಾರಗಳಲ್ಲಿ ಮತ್ತು, ಕೂರ್ಮ ಈ ರೂಪಗಳಿಗೆ ಸಮುದ್ರಗಳ್ ಆಫ್ವಾ ಜಲಪ್ರವಾಹವು ಕಾರಣವೇನಿಸಿದರೆ ಮುಂದಿನ ವರಾಹ, ನಾರಸಿಂಹ ಈ ಆವತಾರಗಳ ನೆಲೆ ಭೂಮಿಯನ್ನಾಶ್ರಯಿಸಿ ಬೆಳೆದು ಬಂದಿದೆ. ಆದಕ್ಕೂ ಮುಂದೆ ಮೋದಲ್ಲಿ ರಾಮಕೃಷ್ಣರು ಇಂಥ ಸ್ಥಳದಲ್ಲಿಯೇ ಜನಿಸಿದರೆಂಬ ಬಗ್ಗೆ ನಿವಿರತೆ ಇದೆ. ಆ ಸ್ಥಳವನ್ನುಳಿಸಿಕೊಳ್ಳಲು ಹಗಲಿರುಳಿಸುದೆ ಭಕ್ತರು ಪ್ರಯತ್ನಿಸಿರತರಾಗಿದ್ದಾರೆ. ಹೀಗಿರುವಾಗ ಸತ್ಯ, ಧರ್ಮ ಸಾತ್ಸ್ವಕತನವನ್ನು ಎತ್ತಿ ಹಿಡಿಯಲು ಪ್ರಯತ್ನಿಸಿದ ಪ್ರಯಾದ ರಾಜನಿಗೆ ಒಲೆದು ಬಂದ ನರಸಿಂಹನು ಹುಟ್ಟಿದ ಆಫ್ವಾ ಆವತಾರ ಮಾಡಿದ ಸ್ಥಳ ಯಾವುದು? ಎಂಬ ಬಗ್ಗೆ ವಿಚಾರ ಮಾಡುವುದು ವಿಂತವೇನಿಸುವುದು. ಏಕೆಂದರೆ ಅನ್ನಾಯಾದ ವಿರುದ್ಧವಾಗಿ ದುಷ್ಪತನವನ್ನು ಹೊಡೆದು ಹಾಕಿ ಶಾಂತಿ ನೆಲೆಸುವಂತೆ ಮಾಡಿದ ಈ ದೇವನನ್ನು ದಾರ್ಶನಿಕರೆಲ್ಲರೂ ಪೂಜಿಸುತ್ತಾ ಬಂದುದುಂಟು. ಈ ಮಹಾನುಭಾವನನ್ನು ಅಶ್ವತ್ಥ ವೃಕ್ಷದ ರೂಪದಲ್ಲಿಯೂ, ಸಾಲಿಗ್ರಾಮ ಶಿಲೆಯ ರೂಪದಲ್ಲಿಯೂ ಹಾಗೂ ಪಂಚಲೋಹದ ವಿಗ್ರಹ ಮತ್ತು ಶಿಲಾ ವಿಗ್ರಹಗಳಲ್ಲಿ ಪೂಜಿಸುವ ಸಂಪ್ರದಾಯವಿರುವುದು. ಮುಖ್ಯವಾಗಿ ಬಂದು ಗಿರಿಜ ಇನ್ನೊಂದು ಸ್ಥಳ ರೂಪದಲ್ಲಿ ಈ ದೇವನನ್ನು ಗುರುತಿಸುವುದುಂಟು. ಗಿರಿಜ ಎಂದರೆ ಗಿರಿಗಂಹರದಲ್ಲಿ ಆಫ್ವಾ ತಪ್ಪಲು ಪ್ರದೇಶವೇನಿಸುವ ನಿಸರ್ಗಕ್ಷಂಟಿಕೊಂಡು ಈತನ ವಾಸಸ್ಥಾನವನ್ನು ಕಟ್ಟಿಸಿರುವುದುಂಟು. ಹೆಚ್ಚಾಗಿ ಪ್ರವಾಹಗಳು ಒಂದುಗೂಡುವ ಸಂಗಮ ಸ್ಥಳದಲ್ಲಿಯೂ ಸಹ ಈ ದೇವನ ದೇವ ಮಂದಿರಗಳಿರುವುದುಂಟು. ಇನ್ನು ಸ್ಥಳ ಎಂದರೆ ಕಂಬದಿಂದ ಪ್ರಾದುಭಾವವಾದ ಭಂಗಿಯಲ್ಲಿದ್ದವನು. ತೊಡೆಯ ಮೇಲೆ ಹಿರಣ್ಯಕಶ್ಯಪನನ್ನು ಹಾಕಿ ಕೊಂಡು ಆತನ ವಕ್ಷಸ್ಥಳವನ್ನು ಶೀಳುತ್ತಲಿದ್ದವನು, ಎಂದಥ್ರ (ಇಂಥ ವಿಗ್ರಹಗಳಲ್ಲಿ

ತೊರವೆಯ ನಾರಸಿಂಹನ ವಿಗ್ರಹವು ಬಲು ಸೋಗಸಿನದೆಂದು ಹೇಳಬಹುದು). ಈ ದೇವನನ್ನು ಪ್ರಕಾಶ ವರದನೆಂದೂ ಅಥೋರ ನರಸಿಂಹನೆಂದೂ, ಲಕ್ಷ್ಮಿನರಸಿಂಹನೆಂದೂ (ಈ ಲಕ್ಷ್ಮಿ ನರಸಿಂಹನ ಅತ್ಯಧ್ಯತವಾದ ಭಗ್ನವಶೇಷವನ್ನು ಹಂಪಿಯಲ್ಲಿ ಕಾಣಬಹುದು). ಇದರಂತೆ ಪಾನಕ ನರಸಿಂಹನೆಂದೂ, ಆರೋಬಿಲ ಸ್ವಾಮಿಯೆಂದೂ ಪೂಜೆಸುವುದುಂಟು. ವೃಕ್ಷರೂಪದಲ್ಲಿ ಪೂಜೆಗೊಳ್ಳುವ ಈ ದೇವನು ಸಾಲಿಗ್ರಾಮ ರೂಪದಲ್ಲಿಯೂ ಪೂಜೆಗೊಳ್ಳುತ್ತಾನೆ. ಅಗಲವಾದ ಕಷ್ಟ ಶಿಲೆಯಲ್ಲಿರುವ ಮುಖಿ ಹಾಗೂ ಮೇಲೂ ಕೆಳಗೂ ಸುಂದರವಾದ ಸುದರ್ಶನ ಚಕ್ರಗಳಿಂದಲ್ಲಿ ಅಂಥ ಸಾಲಿಗ್ರಾಮಗಳನ್ನು ನರಸಿಂಹ ಸಾಲಿಗ್ರಾಮವೆಂದು ಗುರುತಿಸುವ ಸಂಪ್ರದಾಯವಿದೆ. ಅತ್ಯಂತ ದೊಡ್ಡದಾದ ಹಾಗೂ ಸೋಡಲು ಆಢ್ಣತವಾದ ಸಾಲಿಗ್ರಾಮಶಿಲೆಯ ರೂಪವನ್ನು ಬದರಿಗೆ ಹೋಗುವ ಜ್ಯೋತಿರ್ಮಂತದಲ್ಲಿ ಕಂಡು ಅಚ್ಚರಿಯೆನಿಸಿದೆ. ಇಂಥದೇ ಒಂದು ಸಾಲಿಗ್ರಾಮವು ಕಾಬೂಲಿನಲ್ಲಿದೆ ಎಂದು ಕೆಲವರು ಹೇಳುವುದನ್ನು ಕೇಳಿದ್ದೇನೆ.

ದುರಾಗ್ರಹದಿಂದ ಅವಿಂಡ ಭಾರತವನ್ನು ಇಟ್ಟಾಗ ಮಾಡಲಾಯಿತು. ಈ ಮಾತನ್ನು ಎಲ್ಲರೂ ಬಿಲ್ಲವರಾಗಿರುವರು. ಇದರಿಂದ ನಾವು ಈ ಮೂಲ ಸಾಫನ (ನರಸಿಂಹಾವತಾರದ ಸ್ಥಳ)ವನ್ನು ಕಳೆದುಕೊಂಡಿದ್ದೇವೆ. ಪ್ರಕಾಶರಾಜನಿಂದ ನಿರ್ಮಿಸುವಾದ ಭವ್ಯ ದೇವಾಲಯವನ್ನು ಪಾಕಿಸ್ತಾನಿಗಳು ಇಂದು ತಮ್ಮ ವಿದ್ಯಾರ್ಥಿಗಳಿಗೆ ವಾಸಸ್ಥಾನವನ್ನಾಗಿ ಮಾಡಿಕೊಟ್ಟಿದ್ದಾರೆ. ಇದನ್ನು ಕೇಳಿದ ಭಕ್ತರು ಆ ದೇವಾಲಯವನ್ನು ಮರಳಿ ಪಡೆಯಲು ಪ್ರಯತ್ನ ನಡೆಸಿದ್ದಾರೆ. ಇದರಿಂದಾಗಿ ಮೂಲಸ್ಥಾನದ ಆಗುಹೋಗುಗಳನ್ನು ತಿಳಿದುಕೊಳ್ಳುವ ಕುತೂಹಲವು ಬೆಳೆಯುವಂತಾಯಿತು. ಯಾವ ಮೂಲಸ್ಥಾನವನ್ನು ಕುರಿತು ನಾವು ಯೋಚಿಸಬೇಕಾಗಿದೆಯೋ ಆ ಸ್ಥಾನದ ಪರಿಸರವು ಒಂದು ಕಾಲದಲ್ಲಿ ಹೇಗಿದ್ದೀತು ಎಂಬುದನ್ನು ಕುರಿತು ಚಿಂತಿಸುವುದು ಅತ್ಯಾವಶ್ಯಕವೆನಿಸಿತು.

ಒಂದು ಕಾಲದಲ್ಲಿ ಭಾರತದ ಭೂಪ್ರದೇಶಕ್ಕೆಲ್ಲಾ ಕೀರಿಣಿಪ್ರಾಯವಾಗಿ ಶೋಭಿಸುತ್ತಿದ್ದ ಅರ್ಥಾನಿಸಾಫನ, ಸಿಂಧ್, ಪಂಚಾಬ, ಮೊದಲಾದ

ಪ್ರದೇಶಗಳಿಲ್ಲವೂ ಭಾರತದ ಆವಿಭಾಷ್ಯ ಅಂಗಗಳಿನಿಸಿಕೊಂಡಿದ್ದವು. ಸಾವಿರಾರು ವರುಷಗಳಿಂದ ಈ ಭಾಗಗಳ ಮೇಲೆ ಸತತವಾಗಿ ಅನ್ವರ ಆಕ್ರಮಣಗಳಾದವು. ಇದರಿಂದಾಗಿ ಅನೇಕ ಬದಲಾವಣೆಗಳಾದುದೂ ಸಹಜ.

ಮಾಧ್ಯಾರಥದ ಕಾಲದಲ್ಲಿ ಈ ಪ್ರದೇಶ ಹೇಗಿತ್ತು? ಎಂಬುದನ್ನಾದರೂ ತಿಳಿದುಕೊಳ್ಳಬೇಕಲ್ಲ. ಕುರುವಂಶದ ಧೃತರಾಷ್ಟ್ರನ ಧರ್ಮಪತ್ರಿ ಎಂದೆನಿಸಿಕೊಂಡವಳು ಗಾಂಧಾರ ದೇಶದಿಂದ ಬಂದವಳಾಗಿದ್ದಳು. ಈ ಗಾಂಧಾರವನ್ನೇ ಕಂದಮಾರ ಎಂದು ಕರೆಯುತ್ತಿದ್ದರು. ಕೇಕೆಯ ದೇಶವನ್ನಾಳಿದವನು ಹಸ್ತಿನಾಪುರದ ಅರಸನಾಗಿದ್ದ ಶಂತನು ರಾಜನ ಸೋದರ. ಅತನ ಹೆಸರು ಬ್ಯಾಪ್ಯಾಥ. ಈತನು ತನ್ನ ಮಾನಸೋಂದಿಗೆ ಬಂದು ಇಲ್ಲಿಯೇ ನೆಲೆಸಿದನು. ಮಾನ್ಯಾಧಿಪತಿಯಾದ ಶಲ್ಯನು ಸಿಯಾಲಕೋಟಿದವನು. ಪಂಜಾಬದ ದಕ್ಷಿಣ ಪ್ರದೇಶವನ್ನೇ ಕುರುಜಾಂಫಾಲ ಪ್ರದೇಶವೆಂದು ಗುರುತಿಸುತ್ತಿದ್ದರು. ಇಂದಿನ ಪಾಕಿಸ್ತಾನವೇ ಬೀಳಿಶ ರಾಜನ ರಾಜ್ಯವೆನಿಸಿಕೊಳ್ಳುತ್ತಿತ್ತು. ರಾಖಳಪಿಂಡಿಯಿಂದ ಪದಿಮೂರು ಮೈಲಿನ ಅಂತರದಲ್ಲಿಯೇ ಜಗತ್ತಿಸಿದ್ದವಾದ ತಕ್ಷಶಿಲೆಯ ವಿದ್ಯಾಪೀಠವಿತ್ತು. ವಿಶ್ವವಿಖ್ಯಾತ ವ್ಯಾಯಾಕರಣ ಎಂದೆನಿಸಿಕೊಂಡ ಪಾಣಿನಿ ಮಟ್ಟಿದ ಸ್ಥಳವೂ ಪೇಶಾವರಕ್ಕೆ ತೀರ ಸಮೀಪದಲ್ಲಿರುವ ಲಾತ್ಕಾ ಎಂಬ ಗ್ರಾಮವಾಗಿರುವುದು. ಅಂಗರು ಈ ದೇಶವನ್ನು ಬಿಟ್ಟು ಹೋದ ಬಳಿಕ ರಾಷ್ಟ್ರವು ಇಬ್ಬಾಗಿವಾಯಿತು. ಎಂದೂ ಮರೆಯಲಾಗದಂತಹ ದುರ್ಘಟನೆಗಳು ನಡೆದು ಹೋದವು. ಐವತ್ತು ಲಕ್ಷದಷ್ಟು ಹಿಂದುಗಳು ಪ್ರಾಣಭಯದಿಂದ ತಮ್ಮ ಏತಾವರಿಗಳನ್ನು ಬಹು ಕಾಲದಿಂದ ಪೂರಿಸುತ್ತು ಬಂದಿದ್ದ ದೇವದೇವತೆಗಳನ್ನು ತೋರೆದು ಬಂದರು. ಹಿಂದೂಗಳಂತೆ ಸಿಖಿರೂ ಸಹ ಆ ಭಾಗದಿಂದ ಹೊರ ಬಿದ್ದು ಇಂಗ್ಲಿಂಡ್, ಅಮೆರಿಕ, ಇಂಡೋನೇಷಿಯ, ಭಾರತ ಹೀಗೆ ಹರಿದು ಹಂಚಿ ಹೋದರು. ಯಾವ ಸ್ಥಳದಲ್ಲಿ ವಾಸ ಮಾಡತ್ತೊಡಗಿದರೋ ಆ ಸ್ಥಳದ ನಾಗರಿಕತ್ವವನ್ನು ಸಹ ಅವರು ಪಡೆದುಕೊಂಡರು. ಹೀಗಿದ್ದರೂ ಸಹ ತಮ್ಮ

ಧರ್ಮಗುರುಗಳಾಗಿದ್ದ ಗುರು ನಾನಕುಜೀಯವರ ಸಾರ್ಥಕವನ್ನು ಸೋಡಿಕೊಂಡು ಮೋಗುವ ನೆಪದಿಂದ ಪಾಕಿಸ್ತಾನಕ್ಕೆ ಯಾತ್ರುಧಿಕಾಗಳಾಗಿ ಬರತೊಡಗಿದರು. ಹೀಗೆ ಯಾತ್ರಿಕರಾಗಿ ಬಂದ ಸಿಖ್‌ರಿಗೆ ಪಾಕಿಸ್ತಾನದ ಪಂತಪ್ರಧಾನರಾಗಿದ್ದ ಜಿಯಾ ಉಲ್‌ಹಸ್‌ರು ಅತ್ಯಂತ ಆತ್ಮೀಯತೆಯಿಂದ ಸ್ವಾಗತಿಸತೊಡಗಿದರು. ಈ ಗುಂಪಿನವರಿಂದ ಭಾರತ ವಿರೋಧಿ ಫೋಷನ್‌ಗಳೊಂದಿಗೆ ಏದೋಽಪದ ಕಾರ್ಯಗಳು ನಡೆಯುವಂತೆ ಪ್ರಚೋದಿಸ ತೊಡಗಿದರು.

ಸಿಖ್‌ರು ಪಾಕಿಸ್ತಾನಕ್ಕೆ ಬಂದು ಹೋಗುವುದನ್ನು ಕಂಡು ಭಾರತಕ್ಕೆ ವಲಸೆ ಬಂದ ಹಿಂದೂಗಳೂ ಸಹ ತಮ್ಮ ಪೂರ್ವಜರು ಪೂರ್ವಿಸುತ್ತೇ ಬಂದಿರುವ ದೇವ ಮಂದಿರಗಳನ್ನು ಸೋಡಿಕೊಂಡು ಬರುವ ಸಂಕಲ್ಪ ಮಾಡಿದರು. ಆಗ ಜಿಯಾ ಉಲ್‌ಹಸ್‌ರು ಬದಲಾಗಿ ಬೇನಜೀರ್ ಭುಟ್ಟೋ ಪ್ರಧಾನ ಮಂತ್ರಿಯ ಸ್ಥಾನದಲ್ಲಿದ್ದರು. ಎರಡೂ ದೂತಾವಾಸಗಳೊಂದಿಗೆ ಪತ್ರವ್ಯವಹಾರ ನಡೆಸಿದ ನಂತರ ಒಂದು ನೂರ ಬಿಂತ್ತು ಜನರಿಂದ ಕೂಡಿದ ಹಿಂದುಗಳ ಗುಂಪಿಗೆ ಪಾಕಿಸ್ತಾನ ಪ್ರಪೇಶ ಮಾಡಲು ಅವಕಾಶವು ಲಭಿಸಿತು.

ಹಿಂದುಗಳ ದೇವಾಲಯಗಳೆಲ್ಲ ಕಾಡನ್ನಾಶ್ರಯಿಸಿದವುಗಳಾಗಿದ್ದವು. ಭಾರತಕ್ಕೆ ಬರದೆ ಪಾಕಿಸ್ತಾನದಲ್ಲಿಯೇ ಉಳಿದ ಹಿಂದುಗಳ ಸಂಖ್ಯೆಯಂತೂ ನೂರಕ್ಕೆ ಒಂದಕ್ಕಿಂತಲೂ ಕಡಿಮೆಯು ಪ್ರಮಾಣದಾಗಿರುವುದು. ಆದುದರಿಂದ ಈ ದೇವಾಲಯಗಳ ಮೇಲ್ಮೈಚಾರಣೆ . ಸೋಡಿಕೊಳ್ಳುವುದಂತೂ ಅವರಿಗೆ ಅಸಾಧ್ಯದ ಮಾತಾಗಿತ್ತು. ಶ್ರದ್ಧಾ ಭಕ್ತಿ, ವಿಶ್ವಾಸಗಳಿಂದ ಭಾರತೀಯ ಯಾತ್ರಿಕರ ತಂಡವು ನಾನಾ ವಿಧವಾದ ಕಷ್ಟ ನಷ್ಟಗಳನ್ನೆದುರಿಸುತ್ತಾ ಸಾಗಿದರು. ಈ ತಂಡದವರಿಂದ ಎಲ್ಲಿಯೂ ಗಲಾಟೆಗಳಾಗಲಿಲ್ಲ. ಈ ಜನರ ನಡೆಸುಡಿಗಳನ್ನು ಕಂಡು ಸ್ಥಳೀಯರೂ ಕೂಡ ಇವರ ನೆರವಿಗೆ ಬರಲಾರಂಭಿಸಿದರು. ಇದರಿಂದ ಅತ್ಯಂತ ದುರ್ಗಮವಾದ ಹಾಗೂ ಸಾಹಸಮಯವಾದ ಯಾತ್ರೆಯು ಯಾವುದೇ ತರಹದ ಕುಂದುಕೊರತೆಗಳಿಲ್ಲದೆ, ಪೂರ್ವೇಸುವಂತಾಯಿತು.

ಈ ತಂಡದವರು ನಳ್ಬುತ್ತು ವರುಷಗಳ ಹಿಂದೆ ಬೆಂಟ್ಯು ಬಂದಿದ್ದ ದೇವಾಲಯದ ಇಂದಿನ ಸ್ಥಿಗಿತ್ವಗಳನ್ನು ಕುರಿತು ಸುದೀರ್ಘವಾದ ಪರಿಧಿಯೊಂದನ್ನು ಸಿದ್ಧಪಡಿಸಿ ಎರಡೂ ರಾಷ್ಟ್ರಗಳ ಪ್ರತಿನಿಧಿಗಳಿಗೆ ಅದನ್ನೆಲ್ಲಾಂತಹಿಸಿದರು. ಪ್ರಮಾಣದ ರಾಜನಿಂದ ನಿಮಿಂತವಾದ ದೇವ ಮಂದಿರವು ವಿದ್ಯಾರ್ಥಿಗಳ ವಸತಿಗೃಹವಾಗಿ ಪರಿವರ್ತನೆ ಗೊಂಡಿರುವುದನ್ನು ಪಂತ ಪ್ರಧಾನರ ಗಮನಕ್ಕೆ ಬಿರುವಂತೆ ಸೋಡಿಕೊಂಡರು. ಅದನ್ನು ತಿಳಿದ ಬೆನಜೀರ್ ಭುಟ್ಟೇರವರು ತಕ್ಷಣವೇ ಆ ದೇವಾಲಯದಲ್ಲಿರುವ ವಿದ್ಯಾರ್ಥಿ ನಿಲಯವನ್ನು ತೆರವು ಮಾಡಿ ಹಿಂದುಗಳಿಗೆ ಅದನ್ನು ಮರಳಿ ಒಟ್ಟಿಸಬೇಕೆಂದು ಅಜ್ಞೆ ಮಾಡಿದರು. ಇದರಿಂದಾಗಿ ನರಸಿಂಹನ ಮೂಲಸ್ಥಾನವು ಪ್ರಾನಃ ಹಿಂದುಗಳ ವಶಕ್ಕೆ ಬಿರುವಂತಾಯಿತು. ಎಂದಿನಂತೆ ಆ ದೇವನ ಪ್ರಾಜೆ ಆರಂಭಗೊಂಡಿತು. ಇತ್ತೀಚೆಗೆ ಹೆಚ್ಚಿನ ಸಂಖ್ಯೆಯಲ್ಲಿ ಹಿಂದುಗಳು ಪಾಕಿಸ್ತಾನಕ್ಕೆ ಯೋಗಿ ಆ ದೇವನ ದರ್ಶನ ಪಡೆದುಕೊಂಡು ಬರುವ ಆವಕಾಶವು ಪ್ರಾಪ್ತವಾಯಿತು.

ಇದು ಮೂಲಸ್ಥಾನದಲ್ಲಿರುವ ನರಸಿಂಹ ದೇವನ ಇತಿಹಾಸವೆಂದೆನಿಸುವುದು. “ಎಲ್ಲಿ ಶ್ರದ್ಧಾ ಭಕ್ತಿಗಳಿವೆಯೋ ಆಲ್ಲಿ ನಾನಿರುವೆ” ಎಂಬ ಆ ದೇವನ ವಾಕ್ಯವನ್ನು ನಿರಾಶ್ರಿತರಾಗಿ ಬಂದಿರುವ ಹಿಂದುಗಳು ಸಿದ್ಧಪಡಿಸಿ ತೋರಿಸಿರುವುದು ಬಹು ಹೆಮ್ಮೆಯ ವಿಷಯವೆನಿಸುವುದು.



ಶಾರದಾದೇವಿ

ಲಕ್ಷ್ಮೀ ಹಾಗೂ ಸರಸ್ವತಿ. ಇವರಿಬ್ಬರೂ ಭಾರತೀಯರ ಸುಸಂಸ್ಕೃತ ಜೀವನದ ಆಧಾರಸ್ಥಂಭರೆಂದು ಕರೆಸಿಕೊಳ್ಳುತ್ತಾರೆ. ರಾಷ್ಟ್ರಪ್ರಾಣಿಗೆ ಇವರು ಆಧಿ ದೇವತೆ ಹಾಗೂ ಪ್ರತ್ಯಾಧಿದೇವತೆಗಳಾಗಿ ಪೂರಕರೆನಿದ್ದಾರೆ. ಲಕ್ಷ್ಮೀಯ ಅನುಗ್ರಹವಿಲ್ಲದೆ ಜೀವನ ದುರ್ಭ. ಅದೇ ರೀತಿ ತತ್ವ ಶಾಂತಿಗೆ ಸರಸ್ವತಿಯ ಅನುಗ್ರಹ ಅತಿ ಮುಖ್ಯ. ಶಾರದೆಯ ಬಲದಿಂದಲೇ ಲಕ್ಷ್ಮೀ ಲೋಕ ಪ್ರಸಿದ್ಧಿಯನ್ನು ಪಡೆದಳು. ಲಕ್ಷ್ಮೀ ಹಾಗೂ ಸರಸ್ವತಿ ಇವರಿಬ್ಬರೂ ವೈದಿಕ ಸಂಪ್ರದಾಯದ ಮುದಿಲಲ್ಲಿ ಬೆಳೆದವರು. ಇವರಿಬ್ಬರಲ್ಲಿ ಹಿರಿಯಳಾದವಳಾರು?

ದೇವ ದಾನವರು ಸಮುದ್ರ ಮಂಥನ ಮಾಡಿದಾಗ ಲಕ್ಷ್ಮೀ ಈ ಕ್ಷೀರಸಾಗರ ಮಧ್ಯದಲ್ಲಿ ಕಾಣಿಸಿಕೊಂಡಳು. ಆ ದೇವಿಗೆ ದೇವ ದಾನವರು ಖುಷಿಮುನಿಗಳು ಬಹು ಆದರದ ಸ್ವಾಗತ ತೋರಿದರು. ಇವರ ಮಧ್ಯದಲ್ಲಿ ಸರಸ್ವತಿಯೂ ಉಪಸ್ಥಿತಳಿದ್ದ ಅವಳು ಲಕ್ಷ್ಮಿಗೇ ತನ್ನ ಕೊರಳಲ್ಲಿದ್ದ ರತ್ನಾಭರಣವನ್ನು ತೊಡಿಸಿದಳೆಂಬ ಮಾತನ್ನು ಪೂರಣಗಳು ತಿಳಿಸುತ್ತವೆ. ಅಂದಮೇಲೆ ಸರಸ್ವತಿಯು ಲಕ್ಷ್ಮಿಗ್ರಿಂತ ಹಿರಿಯಳು ಎಂದು ಭಾವಿಸಲು ಆವಕಾಶವಿದೆ.

ಸರಸ್ವತಿಯನ್ನು ಶಾರದಾ ಎಂಬ ಹೆಸರಿನಿಂದಲೂ ಸಂಬೋಧಿಸಲಾಗಿದೆ. ಅವಳು ಬ್ರಹ್ಮಶಕ್ತಿ ಎಂದೆನಿಸಿದರೂ ಸ್ವತಂತ್ರಳು.

ಬೌದ್ಧರು, ಜ್ಯೋತಿರು, ಶಾಕ್ತರು ಈ ದೇವಿಯ ಭಕ್ತರು. ಪ್ರಜಾಪಾರಮಿತಾ, ಮಂಜುಶ್ರೀ, ವಷಟ್ಕಾರದೆ ಎಂಬೆಲ್ಲ ಹೆಸರಿನಿಂದ ಬೌದ್ಧರು ಕರೆದರೆ ತ್ರುತದೇವಿ, ವಾಗಿಶ್ವರೀ, ವಾಗ್ನದಿನಿ, ಭಾರತಿ ಎಂಬ ಹೆಸರಿನಿಂದ ಜ್ಯೋತಿರು ಕರೆದಿದ್ದಾರೆ. ಶಾಕ್ತರೂ ಇವಳನ್ನು ಸೋತ್ರ ಮಾಡಿದ್ದಾರೆ.

ಚಂದ್ರ ಪ್ರಭಾಂ ನೀಲಗೆಲ ಪ್ರಯಾನಾಂ
ಶ್ರೀನೇತ್ರ ರಮಾಂ ಸ್ವಾಸ್ಥಾ ಪ್ರತುಷ್ಣಾಂ
ಪದ್ಮಾಸ್ನಾಂ ತ್ವಾಂ
ಪ್ರಯುಚೇ ಕ್ಷಮಾಲಾ
ಸತ್ಪ್ರಸ್ತಕಾಧ್ಯಾಂಚ ಮಯೂರ ಚಾರೇ

ಈ ಸೋತ್ರದಲ್ಲಿ ಅವಳು ವೀಣಾಪಾಣವಾಗಿರುವ ಪ್ರಜಾತಾಲಿಯಾಗಿದ್ದಾಳೆ. ಸಮ್ಮಾನಿಸಲ್ಪಿ ಶೃಂಗೇರಿಯಲ್ಲಿರುವ ಶಾರದೆಯ ರೂಪವು ಇದೇ ರಿಂತಿಯಾಗಿದೆ ಎಂದು ಏದ್ವಾಂಸರ ಅಭಿಪ್ರಾಯವಿದೆ.

ಸರಸ್ವತಿಯಷ್ಟು ಪ್ರಾಚೀನ ದೇವತೆ ಬೇರೊಬ್ಬಳಿಲ್ಲ, ಮಾನವನಿಗೆ ಎಂದು ವಾಣಿಯ ಸಾಕ್ಷಾತ್ಕಾರವಾಯಿತೋ ಅಂದೇ ಈ ದೇವಿಯ ಅನುಗ್ರಹವು ಆತನ ಮೇಲಾಯಿತು. ವಿಶ್ವದಲ್ಲಿ ತಾನು ಕಂಡ ವಿಸ್ತೃಯಗಳನ್ನೆಲ್ಲ ಆತನು ಗಾಥಾರೂಪದಲ್ಲಿ ಹೇಳತೊಡಗಿದ. ಇದರಿಂದಾಗಿ ಮಾನವನಿಗೊಲಿದ ಮೊದಲು ದೇವತೆ ಎಂದರೆ ಸರಸ್ವತಿ ಎಂಬ ಮಾತಿನಲ್ಲಿ ಯಾವ ಸಂದೇಹವೂ ಇಲ್ಲ. ವಾಣಿಯ ಸಂಸ್ಕಾರವಾದಂತೆಲ್ಲ ಸರಸ್ವತಿಯ ಸಾಕ್ಷಾತ್ಕಾರವು ಆತನಿಗೆ ಲಭಿಸತೊಡಗಿತು. ಮುಷಿಗಳ ಷ್ವದಯದಿಂದ ಹೊರಸೂಸಿ ಬಂದ ಅನಾಂದಾದಿಭಾವಗಳೆಲ್ಲ ಮಂತ್ರಗಳಾಗಿ ಪರಿಣಿಸಿದವು. ಯಜ್ಞ, ಯಾಗಾದಿ ಕರ್ಮಗಳಿಂದ ಅವರು ಸರಸ್ವತಿಯ ಅನುಗ್ರಹವನ್ನು ಪಡೆಯತೊಡಗಿದರು.

ವೇದ ಕಾಲದ ದೇವತೆಯಾದ ಸರಸ್ವತಿಯನ್ನು ಕುರಿತು ಖುಗ್ನೇದದಲ್ಲಿ ಸುಮಾರು ಮೂವತ್ತು ಮೂವತ್ತೆಂದು ಸ್ಥಳಗಳಲ್ಲಿ ಉಲ್ಲೇಖಿವು ದೊರೆಯುತ್ತದೆ. ಆದರೆ ಬಹು ಭಾಗದ ವಣಿನೆಯು

ಪ್ರವಾಹವನ್ನೇ ಸೂಚಿಸುತ್ತದೆ. “ಅಂಬೀತಮೇ ನಡಿತಮೇ ದೇಹಿತಮೇ ಸರಸ್ವತಿ” ಎಂಬ ಮಂತ್ರವು ಸರಸ್ವತಿ ಎಂಬ ನದಿಯನ್ನು ಕುರಿತಾದುದು. ಪ್ರಾಣೋದೇವಿ ಸರಸ್ವತೀ ವಾಚೇಭಿವಾಚಿನೀವತಿ - ಎಂಬ ಮಂತ್ರವು ಸರಸ್ವತಿಯನ್ನೇ ಕುರಿತಾದುದು. ಇವಳು ಬುದ್ಧಿಗೆ ಚೈತನ್ಯದಾಯಿಯಾದವಳು. ಸರಸ್ವತಿಗೆ ಭಾರತಿ ಎಂಬ ಹೆಸರೂ ಇದೆ. ಮುಖಿಗಳು ಯಾವ ಸೇಲದಶ್ಲೇ ಮೊದಲು ಯಜ್ಞ ಕುಂಡಗಳನ್ನಾರಂಭಿಸಿದರೋ ಆ ಯಜ್ಞಕ್ಕಾಗಿ ಯಾವ ಅಗ್ನಿಯನ್ನು ಸ್ಥಾಪಿ ಮಾಡಿದರೋ ಆ ಅಗ್ನಿಯನ್ನು ಭಾರತಿ ಎಂಬುದಾಗಿ ಕರೆದಿದ್ದಾರೆ. ಸರಸ್ವತಿ ನದಿಯ ಧಾರೆಯ ಮೇಲೆ ಪ್ರಾರಂಭವಾದ ಈ ಅಗ್ನಿಕಾರ್ಯದಲ್ಲಿ ಅವರು ಅನೇಕ ಮುತ್ತಿಗಳನ್ನು ಗಾಢಾರೂಪದಲ್ಲಿ ಯಾಡಿ ಕೊಂಡಾಡತೊಡಗಿದರು.

ಪುರಾಣಕಾಲದಲ್ಲಿ ವಾಗಿ ಸರಸ್ವತಿ ಇವರಿಬ್ಬಿರಲ್ಲಿ ಪಕರೂಪವನ್ನು ಕಾಣಬೇಕೇನಿಸಿತು. ಅದಕ್ಕಾಗಿಯೇ ಕಥೆಯೊಂದು ನಿರ್ಮಾಣಗೊಂಡಿತು. ಪದ್ಮ ಪುರಾಣದಲ್ಲಿಯ ಸೃಷ್ಟಿವಿಂಡವೆಂಬ ಭಾಗದಲ್ಲಿ ನಾವು ಇದನ್ನು ಕಾಣಬಹುದು.

ಮಿಶ್ರದಲ್ಲಿ ವಡಬಾಗ್ನಿಯು ಕಾಣಿಸಿಕೊಂಡಿತು. ಮಾನವನಿಗೇ ಅಲ್ಲ, ದೇವತೆಗಳಿಗೂ ಸಹ ಅದರ ತಾಪವನ್ನು ಸಹಿಸಲಷಾಧ್ಯವಾಯಿತು. ದೇವತೆಗಳು ಆ ಅಗ್ನಿಯನ್ನು ಸಮುದ್ರದಲ್ಲಿ ಹಾಕುವಂತೆ ಸರಸ್ವತಿಯನ್ನು ಕೇಳಿಕೊಂಡರು. ‘ನಾನು ಕುಮಾರಿ ಅಗ್ನಿಸ್ವರ್ವದಿಂದ ನನ್ನ ಕೌಮಾರ್ಯ ನಾಶವಾಗುವುದು. ಆದುದರಿಂದ ಈ ಕೆಲಸವು ನನ್ನಿಂದಾಗಮ’ ಎಂದು ಹೇಳಿದಾಗ ದೇವತೆಗಳ ಗುಂಪು ಬ್ರಹ್ಮನ್ನು ಕಂಡು ಸರಸ್ವತಿಯಿಂದ ಈ ಕಾರ್ಯವನ್ನು ಮಾಡಿಸುವಂತೆ ಪ್ರಾರ್ಥಿಸಿದರು. ವಿಧಾತನು ಸರಸ್ವತಿಗೆ ಅಪ್ಯಂತ ಮಾಡಿದ. ಸರಸ್ವತಿಗೆ ಬಲು ದುಃಖವಾಯಿತು. ಅವಳು ಜಲರೂಪದಿಂದ ಹರಿಯತೊಡಗಿದಳು. ಉತ್ತಂಕ ಮುನಿಯ ಆಶ್ರಮದತ್ತ ಬಂದಾಗ ಅವಳಿಗೆ ವಿಷ್ಣುವಿನ ದರ್ಶನವು ಲಭಿಸಿತು. ವಡಬಾಗ್ನಿಯನ್ನು ಆ ದೇವನು ಸುವರ್ಣಪಾತ್ರೆಯಲ್ಲಿ ಹಿಡಿದಿಟ್ಟು ಅದನ್ನು ಸರಸ್ವತಿಗೆ ಒಟ್ಟಿಸಿದ, ಮುಂದೆ ಪಶ್ಚಿಮಕ್ಕೆ ಹರಿದು ಪುಷ್ಟರ ಸರೋವರದಲ್ಲಿ

ಕಾಣಿಸಿಕೊಂಡು ಗೊಂಡಾರಣ್ಯವನ್ನು ಪ್ರವೇಶ ಮಾಡಿದಳು. ಈ ಕಥೆಯಿಂದ ಬ್ರಹ್ಮಕುಮಾರಿಯಾಗಿದ್ದ ಸರಸ್ವತಿಯು ಕಾರಣಾತ್ಮರಗಳಿಂದ ಜಲರಣಪಥಾರಣ ಮಾಡಿ ಪರಿದಳು ಎಂಬುದು ಸಾಮಾನ್ಯ ಅರ್ಥವಾಗಿ ತೋರುತ್ತದೆ.

“ದೇವಿಂ ವಾಚಮಜನಯಂತ ದೇವಾಃ” ವಾಣಿಯನ್ನು ದೇವತೆಗಳು ಸೃಷ್ಟಿಸಿದರು. ಇವಳು ಮಹಾಭಾರತದಲ್ಲಿ ಬ್ರಹ್ಮನ ಮಗಳಾಗಿ ತೋರಿದಳು. ದೇವೀ ಭಾಗವತದಲ್ಲಿ ಇವಳಿಗಾಗಿಯೇ ಸ್ವತಂತ್ರ ಕಥೆ ಯಣ್ಣಿತು.

ಶ್ರೀ ಕೃಷ್ಣನ ಸವಿಯಾಗಿದ್ದ ರಾಘಾಳ ಜೀವಾತ್ಮದಿಂದ ಸರಸ್ವತಿಯ ಜನನವಾಯಿತು. ಮುಂದೆ ಕೃಷ್ಣನನ್ನು ಹೊಂದುವ ತವಕ, ಆಗ ಆತನು ದ್ವಿಭೂಜ ರೂಪದ ನಾರಾಯಣನ ಧ್ಯಾನ ಮಾಡುವುದರಿಂದ ಕೃತಾರ್ಥಳಾಗುವೇ ಎಂದು ಸಮಾಧಾನ ಪಡಿಸಿದ. ಸಂಸ್ಕತ ಸಾಹಿತ್ಯದಲ್ಲಿ ಗುಹ್ಯಾರ್ಥವನ್ನು ಸೂಚಿಸುವ ಅನೇಕ ರಚನೆಗಳಿವೇ, ಇಲ್ಲಿ ರಾಧಾ ಎಂದರೆ ಆರಾಧನೆ ಎಂದರ್ಥ. ಆರಾಧನೆ ಉಪಾಸನೆಗಳಿಂದ ಸಿದ್ಧಿಯನ್ನು ಹೊಂದಬಹುದು.

ಸರಸ್ವತಿಯು ಗಾಯತ್ರಿ ಸಾವಿತ್ರಿ ಎಂಬ ರೂಪದಿಂದ ಬ್ರಹ್ಮ ಪತ್ನಿಯರೊಂದಿಗೆ ವೃತ್ತಜೀವಿ ಎಂದೆನಿಸಿಕೊಂಡಳು. ಇದರಿಂದಾಗಿ ಪಯಾರಾಯ ರೂಪದಲ್ಲಿ ಬ್ರಹ್ಮಪತ್ನಿ ಎಂದೆನಿಸಿಕೊಂಡಳು. ಯಜುವೇದದರಲ್ಲಿ ಅಶ್ವಿನೀ ದೇವತೆಗಳೊಂದಿಗೆ ಇವಳ ಸಂಬಂಧವನ್ನು ಹೇಳಲಾಗಿದೆ. ಕೆಲವು ಪುರಾಣಗಳಲ್ಲಿ ಇವಳು ಗಣಪತಿಯ ಅರ್ಥಾಂಗಿ ಎಂದು ವರ್ಣಿಸಲಾಗಿದೆ. ಮತ್ತೆ ಕೆಲವು ಕಡೆಗಳಲ್ಲಿ ಲಕ್ಷ್ಮಿರ್ಯಂತೆ ಇವಳೂ ವಿಷ್ಣು ಪತ್ನಿಯನ್ನಾಗಿ ವರ್ಣಿಸಿರುವುದೂ ಉಂಟು. ಈ ಎಲ್ಲ ಗೊಂದಲಗಳಿಂದಾಗಿ ಅವಳ ನಿಜವಾದ ವಾಸಸ್ಥಳ ಯಾವುದು? ಎಂಬುದನ್ನು ಹೇಳುವುದು ಒಹು ಕರೆಣಿವೆನಿಸುತ್ತದೆ.

ದೇವತೆಗಳಿಗೆಲ್ಲ ಒಂದಿಲ್ಲೊಂದು ವಾಹನವಿದ್ದೇ ಇದೆ. ಬ್ರಹ್ಮನಿಗೆ ಹಂಸ ವಾಹನ. ಅಂದಮೇಲೆ ಇದು ಸರಸ್ವತಿಯ ತವರಿನ ಹಕ್ಕು

ಎಂದಾಯಿತು. ನಮೋ ಬ್ರಹ್ಮ ಕುಮಾರಿ, ಹಂಸಾರೂಢ ವಾಗೀಶ್ವರಿ ಎಂಬ ಸ್ತುತಿವಾಚಕ ಸೋತ್ರಗಳಲ್ಲಿ ಅವಳು ಹಂಸವಾಹಿನಿಯಾಗಿದ್ದ ಸರೋವರದಲ್ಲಿ ವಿಹಾರ ಮಾಡುವವರೆಂದು ರಾಜ ತರಂಗಿಣಕಾರ ವರ್ಣಾನೇಮಾಡಿದುದನ್ನು ಕಾಣಬಿಮುದು. ಪಳ್ಳನೆ ಶತಮಾನಕಾಲದಲ್ಲಿದ್ದ ನಾಣ್ಯಗಳ ಮೇಲೆ ಸರಸ್ವತಿಯ ಪಾದದಡಿಯಲ್ಲಿ ಹಂಸಪಿರುವುದನ್ನು ಕಾಣಬಿಮುದೆಂದು ಪ್ರಾಧ್ಯಾಪಕ ಗೊಡೆಯವರು ಹೇಳುತ್ತಾರೆ. ಹದಿನೇಳನೇ ಶತಮಾನದವರೆಗೆ ಬರೆಯಲ್ಲಟ್ಟ ಹಸ್ತಲಿಖಿತ ಗ್ರಂಥಗಳ ಮೇಲೆಲ್ಲ ಹಂಸವಾಹಿನಿಯಾದ ಸರಸ್ವತಿ ಚಿತ್ರಪಿಡಿಸಿದುದನ್ನು ಕಾಣಬಿಮುದು. ಜೈನರ ಪ್ರಥಮ ತೀರ್ಥಂಕರರೆನಿಸಿದ ಭಗವಾನ್ ವೃಷಭ ದೇವನು ಆರಾಧಿಸಿದ ದೇವತೆಯ ಹೆಸರು ಚಕ್ರೇಶ್ವರಿ ಎಂದಿದ್ದು ಅವಳ ವಾಹನವೂ ಸಮ ಹಂಸವೇ ಇರುವುದರಿಂದ ಅವಳು ಸರಸ್ವತಿ ಎಂದು ಕೆಲವರು ಅಭಿಪ್ರಾಯಪಡುತ್ತಾರೆ.

ನವಿಲಿನ ಮೇಲೆ ಕುಲಿತ ಚಿತ್ರಗಳನ್ನೂ ನಾಚ ಕಾಣುತ್ತೇವೆ. ಗಣಪತಿ ಹಾಗೂ ಸರಸ್ವತಿಯರನ್ನು ಕಾಣುತ್ತೇವೆ. ಗಣಪತಿ ಹಾಗೂ ಸರಸ್ವತಿ ಇವರಿಬ್ಬರೂ ಪ್ರಥಮ ವಂದ್ಯರೆಂಬುದಾಗಿ ಮಕ್ಕಳಿಗೆ ಪಾಠ ಹೇಳಿ ಕೊಡುತ್ತೇವೆ. ಹಂಸವಾಹಿನಿಯಾದ ಶಾರದೆಗೆ ಮಯೂರ ವಾಹನವು ಬಂದುದಾದರೂ ಹೇಗೆ ಎಂಬ ವಿಚಾರ ಮಾಡುವುದು ಅಗತ್ಯವೇನಿಸುತ್ತದೆ.

ಜೈನರು ಶ್ರುತದೇವಿ, ವಿದ್ಯಾದೇವಿ ಎಂಬ ದೇವತೆಯನ್ನು ಪ್ರಾಜೀಸುತ್ತಾರೆ. ಅವಳು ಬೇರಾರೂ ಅಲ್ಲ, ಸರಸ್ವತಿಯೇ ಆ ಹೆಸರಿನಿಂದ ಪ್ರಾಜೀಗೊಳ್ಳುವುದುಂಟು. ಶ್ರೀತಾಂಬರ ಜೈನರ ಸರಸ್ವತಿಯು ಶುಭ್ರಮಯವಾದ ಹಂಸವಾಹಿನಿಯಾದರೆ ದಿಗಂಬರ ಜೈನರ ದೇವತೆಯು ಮಯೂರ ಆಂದರೆ ನವಿಲನ್ನೇ ತನ್ನ ವಾಹನವನ್ನಾಗಿ ಮಾಡಿಕೊಂಡಿದ್ದಾಳೆ. ಜೈನರ ಪ್ರಭಾವದಿಂದಾಗಿ ಮಯೂರ ವಾಹಿನಿಯಾದ ಸರಸ್ವತಿಯನ್ನು ಹಿಂದುಗಳೆಲ್ಲರೂ ಪ್ರಾಜೀಸುತ್ತ ಬಂದಿರಬಹದೆಂಬ ಮಾತಿಗೆ ಅವಕಾಶವಿದೆ. ಸರ್ವರಿಗೂ ಪ್ರಿಯವಾದ ಶಾರದೆಯ ಸೋತ್ರವು ಈ ಕೆಳಗಿನಾಗಿದೆ.

ಯಾಕುಂದೇಂದು ತುಷಾರ ಹಾರ ಧವಲಾ
 ಯಾ ಶುಷ್ಟ ವಸ್ತ್ರಾಳಿತಾ
 ಯಾ ವೀಣಾ ವರ ದಂಡ ಮಂಡಲ ಕರಾ
 ಯಾ ಶೈತ ಪದಾಶನಾ
 ಯಾ ಬ್ರಹ್ಮಾಖ್ಯತ ಶಂಕರ ಪ್ರಪ್ರತಿಭಿ:
 ದೇವ್ಯಃ ಸದ್ಯ ಹಂಡಿತಾ
 ಈ ಮಾಂ ಪಾತು ಸರಸ್ವತೀ ಭಗವತೀ
 ಸಿಃಶೇಷ ಜಾತ್ಯಾಪಹ

ಆವಳು ಶುಷ್ಟವಸ್ತು ಧರಿಸಿದವಳು. ಹಂಸ ವಾಹಿನಿಯಾದವಳು.
 ನಿರ್ಮಲಾದ ಜಾಣವನ್ನೀಯುವವಳು ಎಂದೆಲ್ಲ ಈ ಧ್ಯಾನ
 ಶೈಲೀಕದಲ್ಲಿ ವರ್ಣಿಸಲಾಗಿದೆ.

ಅಶ್ರೀಜ ಮಾಸದ ಶುಕ್ಲ ಪಕ್ಷದಲ್ಲಿ ಬರುವ ಮೂಲಾ ನಕ್ಷತ್ರದ
 ದಿನ ಪ್ರತಿಯೊಬ್ಬರ ಮನೆಯಲ್ಲಿಯೂ ಈ ದೇವಿಯನ್ನು ಅಪ್ಪಾನಿಸಲಾ
 ಗುತ್ತಾದೆ. ಪ್ರೌಢ ಹಾಗೂ ಉತ್ತರಾಷಾಧಾ ಈ ದಿನಗಳಲ್ಲಿ ಪೂಜೆ,
 ಒಲೆ ಇತ್ಯಾದಿಗಳ ಕಾರ್ಯವು ನಡೆಯುತ್ತಾದೆ. ಶ್ರವಣ ನಕ್ಷತ್ರವಿದ್ಬಾಗ
 ವಿಸರ್ಜನೆ ಮಾಡುತ್ತಾರೆ.

ಸರಸ್ವತಿಯ ಅಜಾಣವನ್ನು ದೂರ ಮಾಡಿ ದಿವ್ಯಜಾಣ
 ಪ್ರಕಾಶವನ್ನೀಯುವ ದೇವತೆ. ಜಡತತ್ತ್ವವವನ್ನು ದೂರಮಾಡಿ ಚೈತನ್ಯವನ್ನಿತ್ತು
 ಮಾರ್ಗದರ್ಶನ ಮಾಡುವ ಮಹಾದೇವತೆ ಇವಳು. ಆದುದರಿಂದ
 ಭಾರತೀಯರು ಲಕ್ಷ್ಮೀಗೆ ಯಾವ ಸ್ಥಾನ ಮಾನವನ್ನಿಯುತ್ತಾರೆಯೋ
 ಅದೇ ಸ್ಥಾನಮಾನಗಳನ್ನು ಸರಸ್ವತಿಗೂ ಕೊಡುತ್ತ ಬಂದಿದ್ದಾರೆ. ಆವಳ
 ಅನುಗ್ರಹದಿಂದ ಸಕಲ ಚರಾಚರಗಳ ಜಾಣದ ಅರಿವು ನಮಗೆ
 ಲಭಿಸುತ್ತಾದೆ. ಆದುದರಿಂದ ಸರಸ್ವತಿಗೆ ನಮಿಸುವುದು ನಮ್ಮ ಆದ್ಯ
 ಕರ್ತವ್ಯವಾಗಿದೆ.

ಹನುಮದ್ವ್ಯಭವಂ

ಅಂದು ಸುಗ್ರೀವನ ರಾಜಧಾನಿ ಎಂದು ಕರೆಸಿಕೊಂಡ ನೆಲ ಇಂದು ಕನ್ನಡ ನಾಡಿನ ನಡುಭೂಮಿ. ಅಭೇದ್ಯ ಕೋಟೆಯಂತೆ ಎದ್ದು ನಿಂತಿರುವ ವಿಶ್ವಮೂಕ ಪರ್ವತಾವಳಿಗಳ ತಪ್ಪಲು ಪ್ರದೇಶವೆಲ್ಲ ಒಂದು ಕಾಲದಲ್ಲಿ ವಾಲಿ ಸುಗ್ರೀವರ ಮತ್ತಾ ಸಾಮೃಜ್ಯ ಎಂದು ಕರೆಸಿಕೊಳ್ಳುತ್ತಿತ್ತು. ಹನುಮಂತ ಸುಗ್ರೀವನ ಪರಮಾತ್ಮ ಸಚಿವ. ಆಯ್ದಪುರುಷ ಶ್ರೀರಾಮಚಂದ್ರನಿಗೆ ಇವರಿಬ್ಬರೂ ಪ್ರಾಣಸ್ಥಿಯರು. ಶ್ರೀರಾಮಚಂದ್ರನ ಪಂಚಾಯತನದಲ್ಲಿ ಈ ಸುಗ್ರೀವ ಹನುಮಂತರಿಗೂ ವಿಶೇಷ ಸ್ಥಾನವಿದೆ. ಇನ್ನು ಬೆಂಗಳೂರಿನಲ್ಲಿ ಸುಗ್ರೀವನ ದೇವಸ್ಥಾನವು ಕೂಡ ಒಂದುಂಟು.

ಅಂಜನೇಯನು ಯಾವ ಕಾಲಯದಲ್ಲಿಯೂ ಜಾತಿ ಮತ ಎಂಬ ಸಂಸುಚಿತ ಸಂಕೋಲೆಗಳಿಗೆ ಒಳಗಾದವನಲ್ಲ. ಎಂಥ ಜಾಗ್ರತ ಸ್ಥಳದಲ್ಲಿಯೂ ಸಹ ಈತನು ಹೂವಾಡಿಗರಿಂದಲೋ, ಕುರುಬರಿಂದಲೋ ಅಥವಾ ಸಾತಾನಿಗರಿಂದಲೋ ಪೂಜೆ ಸ್ವೀಕರಿಸುವುದನ್ನೇ ಹೆಚ್ಚಾಗಿ ಮೆಚ್ಚುತ್ತಾನೆ. ಬಡವರು, ಶ್ರೀಮಂತರು ಎಂಬ ಬೇಧಭಾವವು ಇವನಿಗಿಲ್ಲ. ಭಾರತೀಯರ ಈ ದೇವನು ಒಂದು ರೀತಿಯಲ್ಲಿ ಸಮಾಜವಾದಿ ಸ್ವರೂಪೋದ್ಧಾರಕನೆಂದರೂ ತಪ್ಪಾಗುವುದಿಲ್ಲ. ಹರಿಜನಗಿರಿಜನ ಎಲ್ಲರಿಗೂ ಈತ ಬೇಕು. ಎಲ್ಲರಿಂದಲೂ ಈತ ಪೂಜೆಗೊಂಡಾಗಲೇ ಈತನಿಗೆ ಸಮಾಧಾನ.

ವ್ಯಾಸರಾಯರು ವಿಜಯನಗರ ಸಾಮ್ರಾಜ್ಯಕ್ಕೆ ಬಂದ ಕುದಯೋಗವನ್ನು ನಿಖಾರಿಸಿದರು. ಚಕ್ರತೀರ್ಥದ ಬಲಭಾಗಕ್ಕೆ ಇವರ ಮರಿತಪ್ತಿ. ಪ್ರತಿದಿನ ಇವರು ಚಕ್ರತೀರ್ಥದಲ್ಲಿ ಮಿಂದು ಕೋಡಂಡರಾಮನ ಎಡಭಾಗದಲ್ಲಿರುವ ಬೃಹದಾಕಾರದ ಬಂಡೆಯಿಂದ ಬಂದು ಕೋತಿಯು ಬಂದು ಅವರ ಸುತ್ತು ಸುಳಿಯತೋಡಗಿತು. ಸ್ವಾಮಿಗಳು ಕಣ್ಣಿರೆದಾಗ ಅದು ಮಾಯವಾಗುತ್ತಿತ್ತು. ಹೀಗೆ ಬಹುದಿನ ಸಾಗಿತು. ‘ಈ ಕಣ್ಣಿ ಮುಚ್ಚಾಟದ ರಹಸ್ಯವೇನು?’ ಎಂದು ಅವರು ಚಿಂತಿಸತೋಡಗಿದರು. ಆಗ “ನೀನೇ ವರಗುರು ಮುಖ್ಯಪ್ರಾಣ” ಎಂದು ಅನನ್ಯವಾಗಿ ಸೌತ್ತಲ್ಯ ಮಾಡಿದರು. ಕೊನೆಗೊಂದು ದಿನ ಅವರ ಸ್ವಷ್ಟದಲ್ಲಿ ಹನುಮಂತನು ಕಾಣಿಸಿಕೊಂಡು “ರಾಮರ ಪ್ರಥಮ ದಶನ ಈ ಬಂಡೆಯ ಮೇಲೆಯೇ ನಮಗಾಗಿದೆ. ಆದುದರಿಂದ ಇಲ್ಲಿ ನಮ್ಮ ಸಾಫಲ್ಯೆಯ ಕಾರ್ಯವಾಗಬೇಕಾಗಿದೆ” ಎಂಬ ಸೂಚನೆಯು ಅವರಿಗಾಯಿತು.

ಮರುದಿನ ಅವರು ಆ ಬಂಡೆಯ ಮೇಲೆ ಆಂಗಾರದಿಂದ ಅಂಜನೇಯ ವಿಗ್ರಹವನ್ನು ಬಿಡಿಸಿ ಧ್ಯಾನಾಸಕ್ತರಾದರು. ಕಣ್ಣಿರೆದಾಗ ಅದೆಲ್ಲ ಅಳಿಸಿ ಹೋಗಿತ್ತು. ಹೀಗೆ ಹನ್ನೆರಡು ಸಲ ನಡೆದು ಹೋಯಿತು. ಆಗ ಗುರುಗಳು ಬಂದು ಮಂಗನ ಬಾಲ ಇನ್ನೊಂದು ಹಿಡಿದಂತೆ ಹನ್ನೆರಡು ಮಂಗಗಳ ವರ್ತಲಾಕಾರವನ್ನು ರಚಿಸಿದರು. ಅದರ ಮಧ್ಯದಲ್ಲಿ ಆರು ಕೋನಗಳುಳ್ಳ ಯಂತ್ರವನ್ನು ಮಾಡಿ ಮಧ್ಯದಲ್ಲಿ ಯೋಗಾಸನಾಯುಕ್ತಾದ ಹನುಮಂತನು ಜಪಮಾಲೆ ಹಿಡಿದಿರುವಂತೆ ಚಿತ್ರವನ್ನು ಬಿಡಿಸಿದರು. ಆತನ ಬಾಲವನ್ನೇ ಸುತ್ತಿ ಅವನಿಗೆ ಕಿರಿಟಿವನ್ನಾಗಿ ಮಾಡಿದರು. ಯಂತ್ರದ ಮಧ್ಯ ಭಾಗದಲ್ಲಿ ಕೋಟಿ ಮಂತ್ರಗಳನ್ನು ತುಂಬಿದರು. ಆಗ ಸ್ವಾಮಿ ಅಲ್ಲಾಡದೆ ಭದ್ರವಾಗಿ ಕುಳಿತುಕೊಂಡ. ಹೀಗೆ ಮಂಡಲದಲ್ಲಿರುವ ಹನುಮಂತನನ್ನು ಭಾರತದಲ್ಲಿ ಅಷ್ಟೇ ಅಲ್ಲ ವಿಶ್ವದಲ್ಲಿಯೇ ಬೇರಾವ ಮೂಲೆಯಲ್ಲಿಯೂ ನಾವು ಕಾಣಲಾರೆವು. ಈ ವಿಗ್ರಹದ ಪೂಜೆ ಮಹಾಮಂಗಳಕಾರಕ ಎಂದು ವ್ಯಾಸರಾಯರೇ ಬಂದು ಸೌತ್ತಲ್ಯದಲ್ಲಿ ಹೇಳಿರುವುದುಂಟು.

ವ್ಯಾಸರಾಯರು ತಮ್ಮ ಜೀವಿತ ಕಾಲದಲ್ಲಿ ಏಳುನೂರು ಅಂಜನೇಯನನ್ನು ಪ್ರತಿಷ್ಠಾಪಿಸಿದರೆಂದು ಹೇಳುತ್ತಾರೆ. ಮುಳಬಾಗಿಲು ನರಸಿಂಹ ತೀರ್ಥದಲ್ಲಿರುವ ಅಂಜನೇಯ ಅವರಿಂದ ಪ್ರತಿಷ್ಠಾಪಿಸಲ್ಪಟ್ಟ ಅಂಜನೇಯರಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾನೆ. ಸಾಮಾನ್ಯವಾಗಿ ವ್ಯಾಸರಾಯರಿಂದ ಪ್ರತಿಷ್ಠಾಪಿತವಾದ ವಿಗ್ರಹಗಳಿಗೆ ಬಾಲದಲ್ಲಿ ಗಂಟೆ, ತಲೆಯಲ್ಲಿ ಜುಟ್ಟೆ ಹಾಗೂ ಕಣಕುಂಡಲಗಳು ಇರುತ್ತವೆ. ಚಕ್ರತೀರ್ಥದಲ್ಲಿರುವ ಯಂತ್ರೋದಾರ ಪ್ರಾಣದೇವರನ್ನು ಇವರು ಶ್ರೀ. ಗಜಿಂಂರಲ್ಲಿ ಪ್ರತಿಷ್ಠಾಪಿಸಿದರು. ಮೊದಲು ಈ ವಿಗ್ರಹ ಬಯಲಿನಲ್ಲಿತ್ತು. ಅನಂತರ ಸಾಳ್ಳ ಇಮ್ಮಡಿ ನರಸಿಂಹ ಈ ದೇವನಿಗೆ ಮಂಟಪ ರಚಿಸಿದ. ಈ ದೇವನ ಪ್ರತಿಷ್ಠಾಪನಾನಂತರವೇ ಕೃಷ್ಣದೇವರಾಯನು ಪಟ್ಟಕ್ಕೆ ಬಂದನು. ಪೂರ್ಣಿಗೊಳ್ಳುತ್ತಿದ್ದಂತೆ ಸ್ವಾಮಿಗಳು ಬರೆದ ಬೀಜಾಕ್ಷರಗಳು ಹಾಗೂ ಸುತ್ತಲಿನ ಕೋತಿಗಳು ಒಂದೊಂದಾಗಿ ಸ್ಪಷ್ಟ ರೀತಿಯಿಂದ ಕಾಣಲಾರಂಭಿಸಿದವು. ಇತ್ತೀಚೆಗೆ ಈ ವಿಗ್ರಹದ ಮುಂಭಾಗದಲ್ಲಿ ಹನುಮ, ಭೀಮ ಮಧ್ಯ ಸಾಂಕೇತಿಕವೆಂದು ಬೇರೊಂದು ಬೆಕ್ಕೆ ವಿಗ್ರಹವನ್ನಿಡಲಾಗಿದೆ.

ಯಂತ್ರೋದಾರಕ ಪ್ರಾಣದೇವರ ಸ್ಮೃತಿ

ನಮಾಮಿ ದೂತಂ ರಾಮಸ್ಯ ಸುಖಿದಂ ಚ ಸ್ವರದ್ರಮಮ್
ಪೀನವೃತ್ತ ಮಹಾಬಾಹುಂ ಸರ್ವಶತ್ತುನಿವಾರಣಂ ॥೧॥

ನಾನಾರತ್ನ ಸಮಾಯಕ್ತಂ ಕುಂಡಲಾದಿ ವಿರಾಜಿತಮ್
ಸರ್ವಾಭೀಷ್ಯ ದಾತಾರಂ ಸತಾಂ ವೈ ದೃಢಮಾಹವೇ ॥೨॥

ವಾಸಿನಂ ಚಕ್ರತೀರ್ಥಸ್ಯ ದಕ್ಷಿಣಸ್ಥಿ ಗಿರೋ ಸದಾ
ತುಂಗಾಂಭೋಧಿ ತರಂಗಸ್ಯ ವಾತೇನ ಪರಿಶೋಧಿತೇ ॥೩॥

ನಾನಾ ದೇಶಾ ಗತ್ಯಃ ಸದ್ಭಿಃ ಸೇವ್ಯಮಾನಂ ಸೃಪೋತ್ತಮ್ಯಃ
ಧೂಪದೀಪಾದಿ ಸ್ವೇಚ್ಛಾಧ್ಯಃ ಪಂಚಿಖಾದ್ವೈಶ್ ಶಕ್ತಿತಃ ॥೪॥

ಪ್ರಜಾಮಿ ಹನುಮತ್ವದಂ ಹೇಮಕಾಂತಿ ಸಮಪ್ರಭಮ್
ವ್ಯಾಸತೀರ್ಥ-ಯತೀಂ ದೃಷ್ಟಾಂ ಪ್ರಾಜಿತಂ ಪ್ರಣಿಧಾನತಃ ॥೯॥

ಶ್ರೀವಾರಂ ಯಃ ಪರೇನಿತ್ಯಂ ಸ್ಮೃತ್ಯಂ ಭಕ್ತ್ಯಾದ್ವಿಬೋತ್ತಮಃ
ವಾಂಭಿತಂ ಲಭತೇಭೀಷ್ಟಂ ಷಣ್ಣಾಷಾಭ್ಯಂತರಃ ವಿಲು ॥೧೦॥

ಷಟ್ತಾರ್ಥಿ ಲಭತೇ ಪ್ರತ್ಯಂ ಯಶೋರ್ಥಿ ಲಭತೇ ಯಶಃ
ವಿದ್ಯಾರ್ಥಿ ಲಭತೇ ಮಿದ್ಯಂ ಧನಾರ್ಥಿಃ ಧನಮಾಷ್ಟಯತ್ ॥೧೧॥

ಸರ್ವಾಧಾರ್ಮಾಸ್ತು ಸಂದೇಹೋ ಪರಿಃಸಾಕ್ಷಿ ಜಗತ್ತತಿಃ
ಯಃ ಕರೋತ್ತತ್ತು ಸಂದೇಹಂ ಸಯಾತಿ ನರಕಂ ಧ್ವನಮ್ ॥೧೨॥



ಸಮಧಿ ರಾಮದಾಸರಿಂದ ಸ್ಥಾಪಿತನಾದ ಮೊದಲನೇ ಮಾರುತಿ

ಗೋದಾವರಿ ಯಾಗೂ ನಂದಿನಿ ನದಿಗಳ ಸಂಗಮ ಸ್ಥಾನ. ನಡುಮಧ್ಯಾಘದ ಸಮಯ. ಚೆಳಗಿನಿಂದ ಅವಿಂದ ಆರು ಗಂಟೆಗಳ ಕಾಲ ಸೊಂಟದವರಿಗಿರುವ ಪ್ರವಾಹ ಮಧ್ಯದಲ್ಲಿ ನಿಂತುಕೊಂಡು ತರುಣಮೊಬ್ಬಿ ಗಾಯತ್ರಿ ಮಂತ್ರದ ಪ್ರನಃಶ್ವರಣದಲ್ಲಿ ನಿರತನಾಗಿದ್ದಾನೆ. ತನ್ನ ನಿತ್ಯದ ಅಂತ್ಯೇಕವು ಮುಗಿದ ನಂತರ ಆ ತರುಣನು “ಜಯ ಜಯ ರಘುವೀರ ಸಮಧಿ” ಎಂಬ ಫೌಂಡೇಶನೊಂದಿಗೆ, ಮಧುಕರಿ ವೃತ್ತಿಯನ್ನು ಆರಂಭಿಸುತ್ತಾನೆ. ಇದು ಒಂದು ದಿನದ ಮಾತ್ರಲ್ಲ. ಹಸ್ನೇರಡು ವರುಷಗಳ ಕಾಲ ಇದೇ ರೀತಿಯಾಗಿ ಆತನ ತಪಸ್ಸು ಸಾಗಿದೆ. ಈ ತರುಣನು ತನ್ನ ಹಸ್ನೇರಡನೇ ವರುಷದಲ್ಲಿಯೇ ಮನೆಯಿಂದ ಹೊರಬಿದ್ದವನು. “ಸಾವಧಾನ” ಎಂಬ ಪದವು ಆತನನ್ನು ಈ ತಪಸ್ಸಿಗೆ ಪ್ರೇರಣೆಯನ್ನಿತ್ತಿತ್ತು. ಮುಂದೆ ಕಾಲಾಂತರದಲ್ಲಿ ಈ ಮಹಾನುಭಾವರು ಹಿಂದೂ ಪದಪಾದಶಾಹಿಯ ಸ್ಥಾಪಕನೆನಿಸಿಕೊಂಡ ಭೃತ್ಯಪತಿ ಶಿವಾಚಿ ಮಹಾರಾಜನಿಗೆ ಮಾರ್ಗದರ್ಶಕರಾದ “ಸಮಧಿ ರಾಮದಾಸ ಪ್ರಭುಗಳಿಂದು” ಗುರುತಿಸುವಂತಾದರು.

ಈ ಮಹಾನುಭಾವರಿಗೆ ತಂದೆ ತಾಯಿಗಳಿಳ್ಳಿ ಹೆಸರು ನಾರಾಯಣ ಎಂದಿತ್ತು. ಎಂಟು ವರುಷದವರಿರುವಾಗಲೇ ಅವರಿಗೆ ಶ್ರೀರಾಮನ ದರ್ಶನಪೇಕ್ಷೆಯು ಪ್ರಬಿಲವಾಗಿ ನಾಸಿಕದ ಸಮೀಕ್ಷದಲ್ಲಿರುವ ಸಂಗಮ ಸ್ಥಳವೆನಿಸಿದ ಟಾಕಳಿ ಎಂಬ ಸ್ಥಳಕ್ಕೆ ಒಂದು ಒಂದು ಗುಪೆಯಲ್ಲಿ ವಾಸ ಮಾಡತೋಡಿದರು. ಒಂದು ದಿನ ಅವರು ತಪ್ಪೇನಿರತರಾಗಿ ಆಸಂಪ್ರಜ್ಞಾತ ಸಮಾಧಿಯಲ್ಲಿ ಕುಳಿತಾಗ ಒಂದು ಮುಟ್ಟಿಳಿ ಒಂದು ವಂದಿಸಿದಳು. ಅವಳ ಕಂಕಣ ಬಳಿಯ ಶಬ್ದವು ತಪಸ್ಸಿಗಳನ್ನು ಎಚ್ಚರ ಗೊಳ್ಳುವಂತೆ ಮಾಡಿತ್ತು. ನಮಸ್ಕಾರಿಸಿದ ಆ ಸಾಧಿಯನ್ನು ಕುರಿತು “ಅಪ್ಯಾಪ್ತತ್ವ ಸೌಭಾಗ್ಯವತೀ ಭವ, ಅವಿಂದ ಸೌಭಾಗ್ಯವತೀ ಭವ” ಎಂದು ಆಶೀರ್ವದಿಸಿದರು. ಅದನ್ನಾಲಿಸಿದ ಆ ಸಾಧಿಯು ‘ಮಹಾತ್ಮೇ ನನ್ನ ಪತಿ ಕ್ಷಯರೋಗದಿಂದ ಮರಣ ಹೊಂದಿದ್ದಾರೆ. ಸಹಗಮನ ಹೋಗಬೇಕೆಂಬ ಸಂಕಲ್ಪದಿಂದ ತಮ್ಮಂಥವರ ದರ್ಶನ ಪಡೆಯಲು ಬಂದಿದ್ದೇನೆ. ಆದುದರಿಂದ ನನಗೆ ದಯಾಮಾಡಿ ಹರಸಿರಿ’ ಎಂದು ಕೇಳಿಕೊಂಡಳು.

“ತಾಯಿ, ನಿನಗೆ ಹರಸಿದವನು ನಾನಲ್ಲಿ ಶ್ರೀರಾಮಚಂದ್ರನೇ ನನ್ನ ನಾಲಿಗೆಯಿಂದ ಈ ಶಬ್ದಗಳನ್ನು ನುಡಿಸಿದ್ದಾನೆ. ಆತನ ಮಾತು ಎಂದೂ ಸುಳಾಗದು” ಎಂದು ಹೇಳಿ ಬದಿಯಲ್ಲಿದ್ದ ಕಮಂಡಲಪನ್ಮತ್ತಿಕೊಂಡು ಆಕೆಯ ಪತಿಯನ್ನು ಮಲಗಿಸಿದ್ದ ಸ್ಥಳದವರಿಗೆ ಒಂದು “ಶ್ರೀರಾಮ, ಜಯರಾಮ” ಎಂದು ರಾಮನಾಮ ಧ್ಯಾನ ಮಾಡುತ್ತಾ ಕಮಂಡಲದಲ್ಲಿದ್ದ ತೀಘ್ರವನ್ನು ದೇಹದ ತುಂಬೆಲ್ಲ ಪ್ರೇಕ್ಷಣೆ ಮಾಡಿದರು. ಆಗ ಗಿರಿಧರಪಂತ ಕುಲಕರ್ಮ ನಿಧಾನವಾಗಿ ಕಷ್ಟರೆದು ನೋಡಿದನು. ಅದನ್ನು ಕಂಡ ಪತ್ತಿ ಅನ್ನಪೂರ್ಣಾಬಾಯಿಗೆ ಹೋದ ಜೀವವು ಮರಳಿ ಒಂದಂತೆನಿಸಿತು. ದುಃಖಿದ ದಾರುಣ ಪ್ರಸಂಗದಿಂದ ಈಗ ಅವಳು ಆನಂದದ ಪಾರಾವಾರವನ್ನು ತಲುಪುವಂತಾಗಿತ್ತು. ಆಗ ದಂಪತಿಗಳಿಷ್ಟರೂ ಅತ್ಯಂತ ಕೃತಜ್ಞತಾ ಭಾವದಿಂದ ಕೃಜೋಡಿಸಿಕೊಂಡು ನಿಂತು “ಮಹಾಮಹಿಮರೇ ನಮ್ಮ ಹೊಟ್ಟೆಯಲ್ಲಿ ಮಟ್ಟುವ ಮೊಟ್ಟ ಮೊದಲನೇ ಸಂತಾನವನ್ನು ನಾವು

ತಮ್ಮ ಪಾದಗಳಿಗೆ ಅರ್ಥಸುತ್ತೇವೆ” ಎಂದು ಸಂಕಲ್ಪ ಮಾಡಿದರು. ತಮ್ಮ ಉಪಕಾರವನ್ನು ಜನಪ್ರಿಯವರೆಗೂ ಮರೆಯಲಾರೆವು ಎಂದು ಹೇಳಿದಾಗ ಪ್ರಭುಗಳು “ಸುಖಿದಿಂದ ಸಂಸಾರ ಮಾಡಿರಿ” ಎಂದು ಅಶೀವಾದ ಮಾಡಿ ಅವರನ್ನು ಕಳುಹಿಸಿದರು. ಈ ಫಾಟನೆಯು ಟಾಕಳಿಯ ಸುತ್ತಮುತ್ತೆಲ್ಲ ಹರಡಿಕೊಂಡಿತು. ಮುಂದೆ ಕೆಲವು ದಿನಗಳಾದ ಮೇಲೆ ಅನ್ನಪೂರ್ಣಾಬಾಯಿಗೆ ಗಂಡು ಸಂತಾನವಾಯಿತು. ಅತನು ಸಮರ್ಥ ಸಂಪ್ರದಾಯ ಪ್ರವೃತ್ತಕರಲ್ಲಿ ಅಗ್ರಮಾನ್ಯ ಶಿಷ್ಯನೆಂದೇ ಹೇಸರುವಾಸಿಯಾದನು. ಸಮರ್ಥರೂ ಸಹ ಆ ಮಗುವನ್ನು ನೋಡಲು ಬಂದರು. ಈ ಮಗುವಿಗೆ ‘ಉದ್ಧವ’ ಎಂದು ನಾಮಕರಣ ಮಾಡಲು ಹೇಳಿದರು. ಈ ಮಗುವನ್ನು ತಮ್ಮ ಪಾದಾರವಿಂದಗಳಲ್ಲಿ ಸಮರ್ಪಿಸುವದಾಗಿ ದಂಪತಿಗಳು ಪುನಃ ಬಿನ್ನವಿಸಿಕೊಂಡರು. ಆಗ ಯೋಗ್ಯವಾದ ಸಮಯದಲ್ಲಿ ಈ ದಾನವನ್ನು ಸ್ವೀಕರಿಸುವುದಾಗಿ ಸಮರ್ಥರು ಹೇಳಿ ಮುನ್ನಡೆದರು. ಮುಂದೆ ಆ ಮಗು ಎಂಟು ವರುಷದ ತಪವೂ ಮುಗಿಯುತ್ತ ಬಂದಿತ್ತು. ಮುಂದೆ ಅವರು ಭಾರತ ಸಂಚಾರವನ್ನಾರಂಭಿಸುವ ಸಂಕಲ್ಪ ಮಾಡಿದರು. ಆಗ ತಾವು ತಪಗ್ಯೆಯುತ್ತಿದ್ದ ಗುಹೆಯಲ್ಲಿಯೇ ಮಾರುತಿಯ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡಿದರು. ಸಮರ್ಥರಿಂದ ಸಾಫಿತವಾದ ಮೊದಲನೆಯ ಮಾರುತಿಯ ಮಂದಿರವೆಂದೇ ಆ ಸ್ಥಳವೆಂದು ಪ್ರಸಿದ್ಧಿಗೇ ಬರತೊಡಗಿತು. (ಆ ಮಂದಿರದಲ್ಲಿ ಮಾರುತಿಯ ವಿಗ್ರಹವು ಹಸುವಿನ ಸಗಣಯಿಂದ (ಗೋಮಯ) ನಿರ್ಮಾಣವಾಗಿದೆ. ಅದು ಇಂದಿಗೂ ಎಂದಿನಂತೆ ಪೂಜೆಗೊಳ್ಳುತ್ತಲಿದೆ). ದೇವಮಂದಿರದ ಮುಂಭಾಗದಲ್ಲಿ ಮರತವನ್ನು ನಿರ್ಮಿಸಲಾಯಿತು. ಆ ಮರಕ್ಕೆ ಉದ್ಧವನನ್ನೇ ಮತಾಧಿಪತಿ ಎಂದು ನಿಯಮಿಸಿದರು. ಇಂದು ನಾಸಿಕದಲ್ಲಿರುವ ಉಡುಬಿಯ ಹೋಟೆಲಿನ ಮಾಲೀಕರೊಬ್ಬರು ಈ ಪುಣ್ಯ ಸ್ಥಳವು ಮೊದಲಿನಂತೆ ವೈಭವದಿಂದ ಪ್ರಸಿದ್ಧಿ ಹೊಂದಲು ಅದರ ಜೇಣ್ಣೋದ್ದಾರ ಕಾರ್ಯದಲ್ಲಿ ನಿರತರಾಗಿರುವರು.

ಸಮ್ಮುಖ ನಾಡಿನ ಕಣ್ಣಡ ಮತ್ತು ಸಂಸ್ಕೃತಿ ಇಲಾಖೆಯ ವಹಿಯಿಂ
ಇಲ್ಲಿರುವ ಕವಾಟಕ ಸಂಘಕ್ಕೆ ನನ್ನನ್ನು ತಮಂತ್ರಿಸಿದಾಗ ಸಮಧಿ
ರಾಮಾರ್ಥಾರಿಂದ ಪ್ರತಿಷ್ಠಾಪಿತವಾದ ಮಾರುತಿಯ ವಿಗ್ರಹವನ್ನು ಕಂಡ
ಷ್ಟುಸೀತನಾಗುವ ಭಾಗ್ಯವು ನನಗೆ ದೊರೆಯುವಂತಾಯಿತು
ಕೃತಜ್ಞತಾಭಾವದಿಂದ ಈ ದೇವನಿಗೆ ನಮಿಸಿ ನಾನು ಪಂಚವಟಿಯಸು
ಮೇಡಲು ಹೊರಟುಬಿಟ್ಟೇ.



ಪಶ್ಚಿಮಾಭಿಮುಖವಾಗಿ ನಿಂತ ವಾಯುಪೃಥವ ಅಂತಃಕರಣ

ಮಾನವನ ಸುತ್ತ ಮುತ್ತ ಮೇಲೆ ಕೆಳಗೆ ಕಣ್ಣಗೆ ಶಾಣದಂತಹ ಅನೇಕ ಚೈತನ್ಯಕಣಗಳು ತುಂಬಿಕೊಂಡಿವೆ. ಒಲಿದರೆ ಒಳಿತಾಗಬಹುದು, ಮುನಿದರೆ ಕೆಡುಕಾಗಬಹುದು. ಈ ಕೆಡುಕಿನಿಂದ ನಮ್ಮ ರಕ್ಷಣೆಗೆ ದೇವಮೂಲವೇ ಆಧಾರ. ಈ ಕಲ್ಪನೆ ಇಂದು ನಿನ್ನೆಯದಲ್ಲ. ಯುಗ ಯುಗಾಂತರದಿಂದ ಬೆಳೆದು ಬಂದುದು.

ನಮ್ಮ ಪೂರ್ವಜರು ತಮ್ಮ ಆರಾಧ್ಯ ದೇವತೆಗಳನ್ನು ಶಿಲ್ಪದಲ್ಲಿ ಮೂಡಿಸುವಾಗ ತಮ್ಮದೇ ಆದ ಕೆಲವು ಭಾವನೆಗಳನ್ನು ಹೊಂದಿದ್ದರು. ದಕ್ಷಿಣ ಭಾರತದಲ್ಲಿಯೂ ಜೋಳರ ಕಾಲದಲ್ಲಿ ಕೆಲವು ದೇವಾಲಯಗಳು ರೂಪಗೊಂಡವು. (ತ್ರಿ.ತ. ಎಲಜಿರಿಂದ ೧೧೧) ಇದರೊಂದಿಗೆ ಪಲವಾರು ಸಂಪ್ರದಾಯಗಳೂ ಕೂಡ ಬೆಳೆದು ಬಂದವು. ದೇವಾಲಯಗಳನ್ನು ಹೇಗೆ ಮತ್ತು ಯಾವ ಸ್ಥಳದಲ್ಲಿ ನಿರ್ಮಿಸಬೇಕೆಂಬ ಬಗ್ಗೆ ಕೆಲವು ಶಾಸ್ತ್ರಗಳೇ ನಿರ್ಮಾಣಗೊಂಡವು. ದೇವನೊಂದಿಗೆ ಆತನ ಪರಿವಾರ ವರ್ಗದವರಿಗೂ ಸಹ ಒಳ್ಳಿಯ ಸ್ಥಾನಮಾನಗಳನ್ನೀಯಲಾಯಿತು.

ವಾಸ್ತು ವಿದ್ಯೆಯು ಯಾವಾಗ ಮೈದಳಿಯಿತೆಂದು ಹೇಳುವದು ಬಹು ಕಷ್ಟಸಾಧ್ಯವಾದ ಮಾತು. ಆದರೂ ವೇದ ಯುಗದಲ್ಲಿ

ವಾಸ್ತುಶಾಸ್ತ್ರಕ್ಕೆ ಮಹತ್ವವನ್ನಿತ್ತಿರುವುದುಂಟು. ದಾಕ್ಷಿಣಾತ್ಯ ವಾಸ್ತುಶಿಲ್ಪವೂ ಸದೆ ಒಂದು ಶಾಸ್ತ್ರವೆಂದು ಗುರುತಿಸಲಾರಂಭಿಸಿದರು. ವಿಶ್ವಕರ್ಮ, ಮಯ, ಸಾರದ, ಪುರಂದರ, ಗಗ್ರ ಮೊದಲಾದ ಯದಿನೆಂಟು ನಿಷಿಗಳು ವಾಸ್ತು ಶಾಸ್ತ್ರ ವಿಧೇಯ ಪ್ರವರ್ತಕಕೆರೆಂದು ಗುರುತಿಸಿ ತೋಡಿದರು. ಅವುಗಳಲ್ಲಿ ವಿಶ್ವಕರ್ಮ ಹಾಗೂ ಮಯಮತ ಎಂಬ ವಾಸ್ತುವಿಧೇಯು ೯೦ದಿಗೂ ಒಳಕೆಯಲ್ಲಿರುವುದು. ಶುಕ್ರಾಜಾಯರು ವಿಂಧ್ಯೇಯ ದಕ್ಷಿಣಾದಲ್ಲಿ ವಾಸಮಾಡಿಕೊಂಡಿದ್ದು ಹಲವಾರು ಕಟ್ಟಡಗಳನ್ನು ರಚಿಸಿದರು.

ದೇವಾಲಯಗಳನ್ನು ಹೇಗೆ ನಿರ್ಮಾಣ ಮಾಡಬೇಕು, ಅವುಗಳಲ್ಲಿ ಪ್ರತಿಮೆಗಳನ್ನು ಹೇಗೆ ಮತ್ತು ಯಾವ ಆಕಾರದಲ್ಲಿ ಸಿದ್ಧಪಡಿಸಬೇಕು ಎಂಬ ವಿಚಾರಗಳನ್ನು ಸರಿಯಾಗಿ ತಿಳಿದವರನ್ನು ಸ್ಥಫತಿಗಳೆಂದು ಕರೆಯತೋಡಿದರು. ವಾಸ್ತುವಿಧೇಯ ನೆಲೆಯಲ್ಲಿ ದೇವಾಲಯಕ್ಕೆ ವಿಶೇಷವಾದ ಅಸ್ತಿತ್ವವಿರುವುದು. ಮಾನವನ ದೇಹರಚನೆಯಂತೆಯೇ ದೇವಾಲಯಗಳ ರಚನೆ ಎಂಬ ಭಾವವು ಮೂಡಿ ಬಂದಿತು. ಇದೇ ಮಾತಿಗೆ “ದೇಹೋ ದೇವಾಲಯಃ ಪ್ರೌಕ್ಷಃ ಜೀವೋ ದೇವಃ ಸನಾತನಃ” ಎಂಬ ಶೈಲ್ವಕವು ಆಧಾರವಾಗಿರುವದು.

ಗುಡಿಯು ಆಯಾ ದೇವನ ಹೆಸರಿನಲ್ಲಿರುವುದೇ ವಾಡಿಕೆಯಾಗಿರುವದು. ದೇವತೆಯ ಮೂರ್ತಿಯನ್ನಿರಿಸಿದ ಸ್ಥಳಕ್ಕೆ ಗಭರ್ಗಸುಡಿ ಎಂದು ಕರೆಯುವರು. ಗಭರ್ಗಸುಡಿಯ ಮೇಲ್ಮೈಗದಲ್ಲಿ ಕಟ್ಟಿರುವ ಗೋಪುರವು ಅತ್ಯಂತ ಸುಂದರವಾಗಿದ್ದು, ಅದು ಸಮಗ್ರ ದೇವಾಲಯದ ಪ್ರತೀಕದಂತಿರಬೇಕು. ದಕ್ಷಿಣ ಭಾರತದಲ್ಲಿ ಗೋಪುರಗಳ ಪ್ರೇರಣವಂತೂ ಅಶ್ವಯುವನ್ನಂಟು ಮಾಡುವಂತಹ ರೀತಿಯಲ್ಲಿ ನಿರ್ಮಾಣಗೊಂಡಿರುವವು.

ಈ ಸಂಸ್ಕृತಿಯ ಮುಂದುವರೆದಂತೆಲ್ಲಾ “ತಸ್ಯಾತ್ ಸರ್ವ ಪ್ರಯತ್ನೇನ ಸ್ವಾಜ್ಞಾಂ ಪೂಜ್ಯಾಂ ದಿವೌರಸಃ” (ವಿಷ್ಣು ಧರ್ಮೋತ್ತರ) ಎಂಬ ಭಾವವು ವಿಕಸಿತವಾಗತೋಡಿತು. ದೇವಪೂಜಾದಿಗಳನ್ನು

ದುರಿತಕ್ಷಯಕ್ಕಾಗಿಯೂ, ಪುಣ್ಯ ಸಂಚಯಕ್ಕಾಗಿಯೂ ಜನರು ಕೈಗೊಳ್ಳಲಾರಂಭಿಸಿದರು. ಮುಕ್ತಿ ಪ್ರಾಪ್ತವಾಗುವಂತಿದ್ದರೆ ಅದನ್ನು ಬೇಡ ಎಂದು ಹೇಳುವವರಾರು. ಮತ್ತು ಪುರಾಣದಲ್ಲಿ ಒಂದು ಸಂದರ್ಭದಲ್ಲಿ ದೇವತಾರ್ಚನೆಯ ಹಿಂದಿರುವ ಮನೋಭಾವವನ್ನು ಕುರಿತು ಹೀಗೆ ಹೇಳಲಾಗಿದೆ.

ಕ್ರಿಯಾರೋಗಂ ಪ್ರವರ್ಕ್ಯಾಮಿ ದೇವತಾರ್ಚನ ಕೀರ್ತನಂ।
ಭುಕ್ತಿ ಮುಕ್ತಿಪ್ರದಂ ಯಸ್ತಾತ್ ನಾನ್ಯ ಶೈಲ್ಭೇಷು ವಿದ್ಯತೇ ॥

ಕೊಡುವವರು ದೇವತೆಗಳು, ಬೇಡುವವರು ನಾವು. ಬೇಡುವುದಕ್ಕೂ ಒಂದು ಬಗೆಯುಂಟು. ಪದ್ಧತಿಯುಂಟು. ಅದನ್ನೇ ಉಪಾಸನೆ ಎಂದು ಕರೆದಿರುವರು. ಬ್ರಹ್ಮಸೂತ್ರಗಳಲ್ಲಿ “ಯತ್ ಏಕಾಗ್ರತಾ ತತ್ತ್ವಾರ್ಥಿಷಾತ್” ಎನ್ನವ ಮಾತಿದೆ. ಮನಸ್ಸಿಗೆ ಹಿಡಿತದಲ್ಲಿದುವ ಸಾಧನವೆಂದರೆ ಧ್ಯಾನವು. ಇದೇ ಮಾತನ್ನು ನಮ್ಮ ನಾಡಿನ ಹರಿದಾಸರು “ತೈಲಧಾರೆಯಂತೆ ಮನಸ್ಸು ಕೊಡು ಹರಿಯಲ್ಲಿ” ಎಂದು ಪ್ರಾರ್ಥಿಸಿರುವದುಂಟು. ದೇವತಾಮೂರ್ತಿಯನ್ನು ಅನನ್ಯಭಾವದಿಂದ ಜಿಂತನೆ ಮಾಡುವದು, ಪೂಜೆಸುವದು, ಆರಾಧಿಸುವುದು ಭಕ್ತಿಮಾರ್ಗದ ಪ್ರಕಾರಗಳೇನಿಸುವವು. ಪೂಜೆಗೆ ಪ್ರತಿಮೆಗಳನ್ನು ಮಾಡಿಟ್ಟುಕೊಂಡು ಮನಸ್ಸನ್ನು ಅದರಲ್ಲಿ ನಿಲ್ಲಿಸುವುದನ್ನು ಸಗುಣೋಪಾಸನೆ ಎಂದು ಗುರುತಿಸಲಾಗುವುದು. ಶಾಸ್ತ್ರಶುದ್ಧವಾಗಿ ಪೂಜೆಗೆಂದು ಗುಡಿಯಲ್ಲಿ ಸಿದ್ಧಪಡಿಸಿದ ಮೂರ್ತಿಗಳಲ್ಲಿ ಚೆಲ ಹಾಗೂ ಅಚಲ ಎಂಬ ಪ್ರಭೇದಗಳಿರುವವು.

ಶಿಲ್ಪಶಾಸ್ತ್ರದಲ್ಲಿ ಪ್ರತಿಮೆಗಿಂತಲೂ ಧ್ಯಾನಶೈಲ್ಭೇಕಕ್ಕೆ ಹೆಚ್ಚಿನ ಮಹತ್ವವಿದೆ. ಪೂಜೆಯಲ್ಲಿ ಮಂತ್ರ, ತಂತ್ರಗಳ ಕಲಾಪಪ್ರಾ ಇದೆ. ಅಭಯಮುದ್ರೆಯಲ್ಲಿರುವ ದೇವತಾ ಮೂರ್ತಿಯ ತನ್ನ ಭಕ್ತರಿಗೆ ‘ಹೆದರಬೇಡ, ನಾನು ನಿನ್ನನ್ನು ಕಾಪಾಡುತ್ತೇನೆ’ ಎಂಬ ಭರವಸೆಯನ್ನೀಯುವ ಮುದ್ರೆ ಅಥವಾ ಭಂಗಿ ಎಂದು ಭಾವಿಸಲಾಗುವದು.

ಶಿಲ್ಷಾಶಾಸ್ತ್ರದಲ್ಲಿ ಪ್ರಗಟಗಳನ್ನು ಪ್ರತಿಷ್ಠಾಪಿಸುವಾಗ ಪೂರ್ವ ಆಧವಾ ಉತ್ತರಾಭಿಮುಖಿವಾಗಿ ದೇವನನ್ನು ಪ್ರತಿಷ್ಠಾಪಿಸಲಾಗುತ್ತದೆ. ಕೆಲವು ವಿಶೇಷ ಸಂದರ್ಭಗಳಲ್ಲಿ ಅವಗಳ ದಿಕ್ಕನ್ನು ಬದಲಿಸಿದ ವಿಗ್ರಹಗಳನ್ನೂ ಸಹ ನಾವು ಕಾಣಬಹುದು. ಬೆಂಗಳೂರಿನಿಂದ ಮೈಸೂರಿಗೆ ಪ್ರಯಾಣ ಮಾಡುವಾಗ ಮಾರ್ಗಮಧ್ಯದಲ್ಲಿ “ಗಳಿ ಅಂಜನೇಯ” ಸ್ಥಾಮಿಯ ದೇವಾಲಯವು ದೊರಕುತ್ತದೆ. ಈ ದೇವನು ಪಶ್ಚಿಮಾಭಿಮುಖಿವಾಗಿ ನಿಂತಿದ್ದಾನೆ. ಹೀಗೆ ಈ ದೇವನನ್ನು ಪ್ರತಿಷ್ಠಾಪಿಸಲು ಏನಾದರೂ ಬಲವಾದ ಕಾರಣಗಳಿವೆಯೇ? ಎಂದು ಅನೇಕರು ಪ್ರಶ್ನೆ ಮಾಡುವುದುಂಟು.

ಈ ಮೊದಲೇ ನಿರೂಪಿಸಿದಂತೆ ಮಾನವ ದೇಹಕ್ಕೂ ದೇವಾಲಯ ನಿರ್ಮಾಣಕ್ಕೂ ಬಹು ನಿಕಟ ಸಂಬಂಧಗಳಿವೆ. ಆದುದರಿಂದಲೇ ಗಳಿ ಅಂಜನೇಯ ಸ್ಥಾಮಿಯು ಪಶ್ಚಿಮಾಭಿಮುಖಿವಾಗಿ ಬೇಸುವ ಗಳಿಯನ್ನು ತಡೆಹಿಡಿದು ತನ್ನನ್ನೇ ನಂಬಿದ ಭಕ್ತರಿಗೂ ಬೇಸಾಯಗಾರಿಗೂ, ಪೈರಿಗೂ ಕೆಡಕಾಗದಂತೆ ಅವರನ್ನೇಲ್ಲ ಕಾಪಾಡುವ ಮಹೋದ್ದೇಶದಿಂದಲೇ ಪಶ್ಚಿಮಾಭಿಮುಖಿವಾಗಿ ನಿಂತಿದ್ದಾನೆ. ಅಯುವೇದ ಶಾಸ್ತ್ರ ರೀತ್ಯ ಪಶ್ಚಿಮದ ಗಳಿ ಎಲ್ಲ ರೀತಿಯಿಂದಲೂ ಅಂತಕಾರಕವೆಂದು ಹೇಳಲಾಗಿದೆ. ಈ ನಿಮಿತ್ತವಾಗಿಯೇ ಪಶ್ಚಿಮದ ಗಳಿಯಿಂದ ರಕ್ಷಿಸುವವನಾದುದರಿಂದ “ಗಳಿ ಅಂಜನೇಯಸ್ಥಾಮಿ” ಎಂದು ಕರೆಯುವ ಸಂಪ್ರದಾಯವಿರಬಹುದು.

ಒಂದು ಕಾಲದಲ್ಲಿ ವೃಷಭಾವತಿ ದಡದಲ್ಲಿದ್ದ ಈ ದೇವನು ಬೆಂಗಳೂರಿನ ಗಡಿಭಾಗದಲ್ಲಿದ್ದುಕೊಂಡು ಎಲ್ಲರ ಭಯಭೀತಿಗಳನ್ನು ನಿವಾರಿಸುತ್ತಿದ್ದು. ಆದುದರಿಂದ ಇಂದಿಗೂ ಆತನ ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಬಂದು ಅಂಜನೇಯನ ವರಪ್ರಾಸಾದವನ್ನು ಪಡೆದುಕೊಂಡು ನಿಭರ್ಯಾಗಿ ಮರಳಿ ಮೋಗುತ್ತಾರೆ. ಹೀಗೆ ಪಶ್ಚಿಮಾಭಿಮುಖಿವಾಗಿ ನಿಂತ ಅಂಜನೇಯನ ವಿಗ್ರಹಗಳು ತೀರ ಅವರೂಪವೆಂದೆನಿಸಿ ಕೊಂಡಿವೆ. ತಮಕೂರಿನ ಸಮೀಪದಲ್ಲಿಯೂ ಸಹ ಇದೇ ರೀತಿಯಲ್ಲಿ ಪಶ್ಚಿಮಾಭಿ ಮುಖಿವಾಗಿ ನಿಂತ ಅಂಜನೇಯನ ವಿಗ್ರಹವಿದೆ.

ಗಳಿ ಅಂಜನೇಯನ ದೇವಾಲಯದಲ್ಲಿ ಆತನ ಸಮುದ್ರಿದಲ್ಲಿ ಶ್ರೀರಾಮರ ಪಂಚಾಯತನವಿದೆ. ಶ್ರೀ ಸತ್ಯನಾರಾಯಣಸ್ವಾಮಿಯ ಸುಂದರ ದೇವಾಲಯವೂ ಇದೆ. ಪ್ರಕಾರದಲ್ಲಿ ನವಗ್ರಹ ದೇವತೆಗಳನ್ನು ಪ್ರತಿಷ್ಠಾಪಿಸಲಾಗಿದೆ. ಈ ದೇವನಿಗೆ ರಾಜಗೋಪುರ ನಿರ್ಮಿಸುವ ಹಂಬಳದಿಂದ ಭಕ್ತರು ವೇದಶಾಸ್ತ್ರ ಅಗಮ ಘನ ಪಂಡಿತರೂ ಆಗಿದ್ದ ದಿವಗಂತ ಶ್ರೀ ವಾಸುದೇವ ಭಟ್ಟಾಚಾರ್ಯರನ್ನು ಮುಂದಿಟ್ಟುಕೊಂಡು ಗೋಪುರ ಕಾರ್ಯವನ್ನಾರಂಭಿಸಿದರು. ಇಂದು ಆ ಎಲ್ಲ ಭಕ್ತರ ಕನಸು ನನಸಾಗುವ ರೀತಿಯಲ್ಲಿ ರಾಜಗೋಪುರವು ಗಗನದ್ವರಕ್ಕೆ ನಿಂತಿರುವುದನ್ನು ಕಂಡಾಗ ಎಂಥವರಿಗೂ ಭಕ್ತಿಯಿಂದ ತಲೆಬಾಗಿಸಬೇಕೆನಿಸುತ್ತದೆ.

ಮಾನವನ ಮನೋಭಯಕೆಗಳು ನಿರ್ಮಲಭಾವದಿಂದ ಕೂಡಿದಾಗ ಮಾತ್ರ ಎಂಥ ಮಹಾಕಾರ್ಯಗಳನ್ನೂ ಸಹ ನಾವು ಸಾಧಿಸಬಹುದು ಎಂಬ ಮಾತಿಗೆ ಗಳಿಗೆ ಅಂಜನೇಯ ಸ್ವಾಮಿಯ ರಾಜಗೋಪುರವೇ ಸಾಕ್ಷಿ ಎಂದು ಹೇಳಬಹುದಾಗಿದೆ.



ಶಕ್ತಿ ದೇವತಾರಾಧನೆಯ ಮೂಲ ಮಂತ್ರ, ತಂತ್ರ, ಯಂತ್ರ,

ಮಾನವನು ತನ್ನ ಭಾಷು ನೇಮೃದ್ಧಿಯಿಂದ ಸಾಗುವಂತಾಗಬೇಕೆಂದು ಅಹನಿರ್ಶಿ ಪ್ರಯತ್ನಿಸುವುದು ಸ್ವಾಭಾವಿಕ. ಏಕೆಂದರೆ ಬದುಕಿನ ಬಯಕೆಗಳನ್ನು ಆತನು ಬಿಡುವಂತಿಲ್ಲ. ಇದರಿಂದಾಗಿ ನೇಮೃದ್ಧಿಯನ್ನು ಪಡೆಯುವಂತಿಲ್ಲ, ಬಯಕೆಗಳನ್ನು ಪೂರ್ವೀಕ್ಷಿಕೊಳ್ಳಲು ಅವಕಾಶದೊಂದಿಗೆ ಅನುಕೂಲತೆ ಹಾಗೂ ಆರೋಗ್ಯ ಇವು ಅತಿ ಮುಖ್ಯ.

ವ್ಯಕ್ತಿಯು ತನ್ನ ಸುಖಿಸಂತೋಷಗಳ ಪೂರ್ವೀಕ್ಷಿಗಾಗಿ ಸಂಘರ್ಷಿಸಿಯಾಗುವುದುಂಟು; ಕೆಲವು ಕಟ್ಟಳೆಗಳಿಗೆ ಆತನು ಬದ್ಧನಾಗುವುದೂ ಸಹಜ. ವ್ಯಕ್ತಿಯ ಬಯಕೆಗಳು ಸಮುದಾಯದ ಸಂಪ್ರದಾಯದಿಂದಲೇ ಕಾಣೀಸಿಕೊಳ್ಳುವುದುಂಟು.

ಪ್ರಪಂಚದಲ್ಲಿ ಕಣ್ಣಿಗೆ ಕಾಣಿದ, ಕೈಗೆಟುಕೆದ ಪ್ರಬಲವಾದ ಶಕ್ತಿಗಳಿವೆ ಎಂಬ ನಂಬಿಕೆ ಅತಿ ಪ್ರಾಚೀನವಾದುದು. ಈ ಶಕ್ತಿಗೆ ಸ್ಥಳದ ನಿರ್ಬಂಧವಾಗಲೀ ಅಥವಾ ದೇಶ ಕಾಲಗಳ ನಿರ್ಬಂಧವಾಗಲೀ ಇರುವುದಿಲ್ಲ. ಮಳೆ, ಗಾಳಿ, ಗುಡುಗು, ಸಿಡಿಲು, ಕಗ್ಗತ್ತಲೆ, ಬಿಸಿಲು ಇವೇ ಮೊದಲಾದ ನಿಸರ್ಗ ಶಕ್ತಿಗಳನ್ನು ತಡೆಯಲು ಅಸಾಧ್ಯವೇನಿಸಿದಾಗ ಆತನು ತನ್ನ ರಕ್ಷಣೆಗಾಗಿ ಆ ಶಕ್ತಿ ದೇವತೆಗಳ ಅನುಗ್ರಹ ಸಂಪಾದಿಸಲು

ಪ್ರಯತ್ನಗಳನ್ನಾರಂಭಿಸಿದನು. ವಿಶ್ವದ ಪ್ರತಿಯೊಂದು ಜನಾಂಗಗಳಲ್ಲಿ ಶಕ್ತಿಯ ಸಾಕ್ಷಾತ್ಕಾರಕ್ಕಾಗಿ ನಾನಾ ರೀತಿಯ ಪ್ರಾರ್ಥನೆ, ಸ್ತಂಭ, ಸ್ತುತಿ, ಸ್ಮಾತ್ತಗಳ ರಚನೆಯಾದುದು ಕಂಡುಬರುವುದು.

ಭಾರತೀಯ ಪ್ರಾಚೀನ ಇತಿಹಾಸದಲ್ಲಿ ಸೈಂಧವ ಸಂಸ್ಕೃತಿ ರಾಗೂ ವೈದಿಕ ಸಂಸ್ಕೃತಿ ಬೆಳೆದು ಬಂದವು. ಈ ಸಂಸ್ಕೃತಿಯು ಕ್ರಿಸ್ತಪೂರ್ವ ಮೂರು ಅಧಿಕಾರ ನಾಲ್ಕು ಸಾವಿರ ವರ್ಷಗಳಷ್ಟು ಪ್ರಾಚೀನವಾದುದೆಂದು ಪಂಡಿತರು ಅಭಿಪ್ರಾಯಪಡುವುದುಂಟು. ವೈದಿಕ ಸಂಸ್ಕೃತಿಯಲ್ಲಿ ಪ್ರತಿಮೆಗಳಿರಲಿಲ್ಲ. ಸೈಂಧವ ಸಂಸ್ಕೃತಿಯಲ್ಲಿ ಪ್ರತಿಮೆಯೇ ಪ್ರಧಾನವೇನಿಸಿತು.

ಕ್ರಿಯಾರೋಗಂ ಪ್ರವರ್ತ್ತಿತಿ ದೇವತಾಜ್ಞನುಕೀರ್ತನಂ ।
ಭಕ್ತಿಮುಕ್ತಿಪ್ರದಂ ಯಸ್ಯಾತ್ ನಾನ್ಯಲೋಕೇಷು ವಿದ್ಯತೇ ॥

ಕೊಡುವವರು ದೇವತೆಗಳು, ಬೇಡುವವರು ನಾವು. ಇದನ್ನೇ ಉಪಾಸನೆ ಎಂದು ಗುರುತಿಸಲೊಡಗಿದರು. ಯಾವುದಾದರೊಂದು ವಸ್ತುವನ್ನು ಕುರಿತು ಆಳವಾಗಿ ಚಿಂತಿಸಿ ಆದರಲ್ಲಿಯೇ ಏಕಾಗ್ರ ಚಿತ್ತವನ್ನು ನಿಲಿಸುವುದನ್ನೇ ಉಪಾಸನ ಕ್ರಮವೆಂದೆನಿಸಿಕೊಂಡಿತು. ತಂತ್ರಸಾರದ ನೆಲೆಯೋಂದಿಗೆ ಮಂತ್ರವಿದ್ಯೆಯು ವಿಪುಲವಾಗಿ ಬೆಳೆದುಬಂದಿತು.

ಮನನಂ ವಿಶ್ವವಿಜ್ಞಾನಂ ತ್ರಾಣಂ ಸಂಸಾರಬಿಂಧನಾತ್ ।
ಯತಃ ಕರೋತಿ ಸಂಸಿದ್ಧೋ ಮಂತ್ರ ಮಂತ್ರ ಇತ್ಯಚ್ಯಾತೇ ಬುಧೇ
(ಪಿಂಗಳ ಮತ)

ಮಂತ್ರಗಳಲ್ಲಿ ಬೀಜಾಕ್ಷರ ಪ್ರಯೋಗ ಅತಿ ಮುಖ್ಯ. ಈ ಮಂತ್ರಗಳಲ್ಲಿ ಮೂರರಿಂದ ಒಂಭತ್ತು ಆಕ್ಷರಗಳಿದ್ದರೆ ಆದನ್ನು ಬೀಜಮಂತ್ರವೆಂದೂ, ಎರಡಕ್ಕರಗಳಿದ್ದರೆ ಅದು ಕರ್ತವೀರೀ ಎಂದೂ, ಒಂದೇ ಆಕ್ಷರವಿದ್ದರೆ ಪಿಂಡ ಎಂದೂ ಅಂದರೆ ೬೦, ೪೦, ೨೦, ೧೦ ಎಂಬವುಗಳಿಲ್ಲ ಏಕಾಕ್ಷರ ಮಂತ್ರಗಳನಿಸಿಕೊಂಡವು.

ಮಂತ್ರಗಳಿಗೆ ರೂಪವನ್ನಿತ್ತಲ್ಲಿ ಅದು ಮಂಡಲ ರೂಪ ತಾಳುತ್ತದೆ. ರೇಖೆಗಳು, ವೃತ್ತಗಳು, ತ್ರಿಕೋಣಗಳು, ಮಂಡಲ ಅಧಿವಾ

ಚಕ್ರಗಳೆನಿಸಿಕೊಳ್ಳುತ್ತವೆ. ಈ ಚಕ್ರಗಳಲ್ಲಿ ಶ್ರೀಚಕ್ರವ ಲಲಿತಾಪರಮೇಶ್ವರಿಯ ರೂಪವೆಂಬ ಕಲ್ಪನೆಯೂ ಇದೆ. ಈ ಚಕ್ರದ ಪೂಜಾವಿಧಾನ ವಿದ್ಯೆಯು ಬಹು ದೊಡ್ಡ ಶಾಸ್ತ್ರವಾಗಿ ಪರಿವರ್ತನೆ ಗೊಂಡಿದೆ. ಶ್ರೀಚಕ್ರವನ್ನು ಕಲ್ಲಿನ ಮೇಲೆ ಅಥವಾ ತಾಮ್ರದ ತಗಡಿನ ಮೇಲೆ ಬಿಡಿಸುವದುಂಟು. ಬೇರೆ ಬೇರೆ ಶಿಂದಿಗಳಿಗಾಗಿ ಬೇರೆ ಬೇರೆ ಯಂತ್ರಗಳ ರಚನೆ ಮಾಡುವ ಪದ್ಧತಿಯೂ ಇದೆ. ಕೆಲವು ಯಂತ್ರಗಳನ್ನು ಚಂದನದಲ್ಲಿಯೂ ಮತ್ತೆ ಕೆಲವನ್ನು ಕುಂಕುಮದಲ್ಲಿಯೂ ಬಿಡಿಸುವದುಂಟು. ಮತ್ತೆ ಕೆಲವನ್ನು ಕೇಶರದಲ್ಲಿ ಬಿಡಿಸಿಕೊಳ್ಳುತ್ತಾರೆ. ಮಂಡಲ ಮಧ್ಯದಲ್ಲಿ ಮೂರ್ಕಿಯನ್ನಿಟ್ಟು ಪೂಜಿಸುವುದರಿಂದ ಹೆಚ್ಚು ಘಲಕಾರಿ ಎಂಬ ನಂಬಿಕೆಯೂ ಇದೆ. ಆದಿವಾಸಿಗಳಲ್ಲಿ ಈ ಯಂತ್ರಗಳ ಬಳಕೆಯಿಂದ ದೇವತೆಗಳನ್ನು, ಭೂತಗಳನ್ನೂ ವಶಪಡಿಸಿಕೊಳ್ಳುವ ಪರಿಪಾಠವಿದೆ. ವಿಶೇಷವಾಗಿ ಈ ಸಂಪ್ರದಾಯವು ದಕ್ಷಿಣ ಭಾರತದ ಕೇರಳದಲ್ಲಿ ನಮಗೆ ಕಾಣಸಿಗುತ್ತದೆ.

ವಿನಾಯಕನ ವಿಭಾರ: ಮಗ್ನೇದದಲ್ಲಿ ಗಣಪತಿಯ ಪ್ರಾಸ್ತಾಪವ ಒಂದಲ್ಲ ಎರಡು ಸಲ ಕಾಣಸಿಗುತ್ತದೆ. “ಎಲೆ ಗಣಪತಿಯೇ! ಗಣಗಳಿಗೆ ಒಡೆಯರಾದ ನಿನ್ನನ್ನು ಬೇಡಿಕೊಳ್ಳುವೆ. ನೀನು ಕವಿಗಳಲ್ಲಿ ದೃಷ್ಟಾರ, ಹಿರಿಯರಿಗಲ್ಲ ನೀನು ಹಿರಿಯ. ಯಜ್ಞಕಾರ್ಯದಲ್ಲಿ ನಿನ್ನ ಆಸನವು ಪ್ರಾರ್ಥನೆ” ಎಂಬಿಧರವನ್ನೇ ಈ ಕೆಳಗಿನ ಶೈಲ್ಯಕವು ಹೇಳುತ್ತದೆ:

ಗಣಾನಾಂ ತ್ವಾ ಗಣಪತಿಂ ಹವಾಮಹೇ
ಕರ್ಮಿ ಕರ್ಮಿನಾಂ ಉಪಮಶ್ಚ ವಸ್ತುಮಂ।
ಜ್ಯೇಷ್ಠರಾಜಂ ಬ್ರಹ್ಮಣಾಂ ಬ್ರಹ್ಮಣಸ್ವತ
ಅನಃ ಶೃಂಣಾಮ್ಭಿಭಿಃ ಸೀದಸಾದನಂ || (೨-೨೨-೨)

ಮಗ್ನೇದದಂತೆ ಯಜುವ್ಯೇದದಲ್ಲಿಯೂ ಗಣಪತಿಯ ಪ್ರಾಸ್ತಾಪವಿದೆ. ಆದರೆ ಇಲ್ಲಿ ಗಣಪತಿ ಎಂದರೆ ರುದ್ರ ಎಂಬಿಧರವಿದೆ. ಗಣಪತ್ಯ ಎನ್ನುವುದಕ್ಕೆ ಸಾಯಂರು “ಪಶು ಸಮೂಹ ಪತಿತ್ಯಂ” ಅಂದರೆ ರುದ್ರ ಎಂದು ವಿವರಿಸಿದ್ದಾರೆ. ಆದರಂತೆ ಶುಕ್ಲ ಯಜುವ್ಯೇದ ಹದಿನಾರನೇ ಅಧ್ಯಾಯದಲ್ಲಿ “ನಮೋ ಗಣೇಭೋ ಗಣಪತಿಶ್ವಪೋ ನಮಃ”

ಎಂದುಗಣಪತಿಗೆ ನಮಸ್ಕಾರ ಸಲ್ಲಿಸಲಾಗಿದೆ. ವಾಜಪೇಯಿ ಸಂಹಿತೆಯಲ್ಲಿಯೂ ಈ ಮಂತ್ರವಿದೆ. “ದೇವಸ್ಯಾನುಚರಾ ಭೂತವಿಶೇಷಗಳಾಃ ತೇಷಾಂ ಪಾಲಕಾ ಗುಣಪತಯಃ” ಭೂತವಿಶೇಷಗಳ ಒಡೆಯನೆಂದು ಗಣಪತಿಗಳಿಂದೂ, ಮಹಿಧರನು ಭಾಷ್ಯ ಮಾಡಿದ್ದಾನೆ.

ಈ ವಿನಾಯಕನ ವಿಭಾರದಲ್ಲಿ ಭಾಗವತ ಗ್ರಂಥದಲ್ಲಿ

ದಾಕಿನೋ ಯಾತುಧಾನ್ಯಶ್ಚ ಕೂಷಾಂಡಾಯೇಭರ್ಗಮಾಃ
ಭೂತಪ್ರೇತ ವಿಶಾಂಬಾಷ್ಟ ಯಕ್ಷರಕ್ಷೋ ವಿನಾಯಕಾಃ ॥

(೧೦-೬-೨೮)

ಗಣಪತಿಯನ್ನ ಬೃಹಸ್ಪತಿ, ಅಗ್ನಿ, ಇಂದ್ರ, ರುದ್ರ, ಇವರೊಂದಿಗೆ ಸಮೀಕರಿಸಿರುವುದುಂಟು. ಬೃಹಸ್ಪತಿಯೇ ಗಣಪತಿ ಎಂದು ಬಗೆದಾಗ ಗಣಪತಿಯು ಸುರಾಗ್ರಜನಾಗಿ ವಿದ್ಯಾಭಿಮಾನಿ ದೇವತೆ ಎಂದೆನಿಸಿ ಕೊಂಡನು. ವಿಷ್ಣು ಎಂಬ ರಾಕ್ಷಸನ ಸಂಹಾರಕ್ಕಾಗಿ ಗಣಪತಿಯು ಹೊರಟಾಗ ಶಿವನು ತನ್ನ ಅಧಿಚಂದ್ರನನ್ನೂ, ಬ್ರಹ್ಮನು ತನ್ನ ನಡುಪಟ್ಟಿಯನ್ನೂ, ಸೂರ್ಯದೇವನು ತನ್ನ ಮಣಿಯನ್ನೂ, ವರುಣನು ತನ್ನ ಪಾಶವನ್ನೂ, ವಿಷ್ಣು ತನ್ನ ಶಂಖ ಮತ್ತು ಗದೆಯನ್ನೂ, ಇಂದ್ರನು ತನ್ನ ವಜ್ರವನ್ನೂ, ಯಮನು ತನ್ನ ದಂಡವನ್ನೂ ಕೊಟ್ಟರೆಂದು ವಿವರಿಸಲಾಗಿದೆ. ಒಂದು ರೀತಿಯಲ್ಲಿ ಗಣಪತಿಯಲ್ಲಿ ಎಲ್ಲ ವೈದಿಕ ರೂಪಗಳ ಸಮಾರ್ಪಣವಾದಂತೆ ಚಿತ್ರಿಸಲಾಗಿದೆ.

ಪುರಾಣಗಳಲ್ಲಿ ಕಾಣಬಿರುವ ಗಣಪತಿ ಶಿವನ ಮಗನಾಗಿ ಮೇದಳಿದೆ ಬಂದಿದ್ದಾನೆ. ಈತ ಪಾರ್ವತಿಯ ಮಾನಸ ಪುತ್ರನೂ ಆಹುದು. ಆದುದರಿಂದ ಉಮಾಸುತನೆಂಬ ನಾಮಧೀಯ. ಇದರಿಂದಾಗಿ ಗೌರಿ ಹಾಗೂ ಗಣೇಶರ ಸಂಬಂಧ ತಾಯಿ ಮಗನಾಗಿ ರೂಪುಗೊಂಡಿದೆ. ಈ ಗಣಪತಿಗೆ ಗಜಮುಖನೆಂದೂ ಕರೆಯುತ್ತಾರೆ. ಐದುತಲೆಯ ಗಣಪತಿಯ ಪೂಜೆಯೂ ನಡೆಯುತ್ತದೆ. ನೇಪಾಳದಲ್ಲಿ ಹಾಗೂ ದಕ್ಷಿಣ ಭಾರತದಲ್ಲಿ ಹೇರಂಬ ಗಣಪತಿಯ ಪೂಜೆಗಳು ನಡೆಯುತ್ತವೆ. ಮಹಾಗಣಪತಿ, ಪಿಂಗಳಗಣಪತಿ, ಹರಿದ್ವಾಗಣಪತಿ,

ಶಕ್ತಿಗಣಪತಿ, ಉಷ್ಣಿಷ್ಟ ಗಣಪತಿ, ಅರ್ಕಗಣಪತಿ ಮೊದಲಾದವುಗಳೆಲ್ಲ ತಾಂತ್ರಿಕ ಕಲ್ಪನಾ ವಿಭಾಗದಲ್ಲಿ ಕಾಣಿಸಿಕೊಳ್ಳುತ್ತವೆ. ಇಂಥ ಗಣಪತಿಗಳನ್ನು ಪೂಜಿಸುವಾಗ “ಓ ಹ್ರೀಂ, ಸಂ, ವಿರಿ ವಿರಿ ಗಣಪತಿ ತೇ ವರ ವರದ ಸರ್ವಜನಂ ಮೇ ವಶಮಾನಯ ಸ್ವಾಹಾ” ಎಂಬ ಮಂತ್ರವು ಜನವಶೀಕರಣ ಮಂತ್ರವೆಂದೆನಿಸಿಕೊಳ್ಳುತ್ತದೆ. ಧ್ವನಶೈಲ್ಯಕದಲ್ಲಿ ದೇವಿಯನ್ನಪ್ರಿಯೋಂದು ಕುಳಿತಿರುವ ಗಣಪತಿಯ ವಣಿನೆಯು ಹೀಗಿದೆ.

ನಾರೀಯೋನಿ ಮುಖಾಸ್ನಾದಲೋಲುಪಂ ಕಾಮಮೋಹಿತಾ।
ಸ್ವಾಮಾರಕಃ ದಾರಾಣಾಂ ಗಾಧಾಲಿಂಗನತತ್ತರಂ ॥

ತಾಂತ್ರಿಕ ನೆಲೆಯಲ್ಲಿ ಗಣಪತಿಗೆ ವಿಶೇಷ ಸ್ಥಾನ ಕಲ್ಪಿಸಲಾಗಿದೆ. ಯಂತ್ರ- ಮಂತ್ರ-ತಂತ್ರ ಬಳಕೆಯಲ್ಲಿ ಪತಂಜಲಿಯು “ಓ ನಮಃ ಸಿದ್ಧಂ” ಎಂದು ಹೇಳಿರುವುದರಿಂದ ಗಣಪತಿಯ ಸಿದ್ಧಿ ಮಂತ್ರದ ಮಹತೀಯನ್ನು ಎತ್ತಿ ತೋರಿಸಿರುವುದುಂಟು, ಅಲ್ಲದೆ ಗಣಪತಿ ಪಂಚಭೂತಗಳನ್ನೊಳಗೊಂಡ ಮಹಾಶಕ್ತಿ ಎಂಬ ಕಲ್ಪನೆಯೂ ಇದೆ.

ಶಿವಗಣರಾಧನೆ: ಕಾರಣಾಗಮನದಲ್ಲಿ ಶಿವನ ನೃತ್ಯಗಳನ್ನು ಕುರಿತು ಹೇಳಲಾಗಿದೆ. ಆತನ ತಾಂಡವದಲ್ಲಿ ಆನಂದ ತಾಂಡವೆಂಬುದು ಮೊದಲನೇಯದು. ಅನಂತರ ಸಂಧಾನ ತಾಂಡವ, ಉಮಾ ತಾಂಡವ, ಗೌರೀ ತಾಂಡವ, ಕಾಳೀ ತಾಂಡವ, ಶ್ರೀಪುರ ತಾಂಡವ, ಸಂಹಾರ ತಾಂಡವಗಳೆಂಬ ಪ್ರಭೇದಗಳಿವೆ. ಈತನು ಪಂಚಾಕ್ಷರ ಉಳ್ಳವನು. “ಓ, ಹ್ರೀಂ, ಶ್ರೀಂ ನಮಶ್ಶಿವಾಯ, ಓ ಹ್ರೀಂ ಓ” ಮಂತ್ರಕ್ಕೆ ಧ್ವನಶೈಲ್ಯಕವಿದೆ.

ವಾಮಪಸ್ತೇ ಥ ವಹ್ನಿಂ ನಯಿತು ಮಥ ಕರೇ ದಕ್ಷಣೆ ಚಿತ್ತರೂಪಂ। ಶಭ್ಯಬ್ರಹ್ಮ ಕನಿಷ್ಠಂ ದಮರುಮಭಯದಂ ಯಂ ವಕಾರಂ ಚ ವಾಮೇ॥ ಹಸ್ತೇ ಶ್ರೀ ದಕ್ಷಿಣೇನ ಸ್ವಪದ ಸರಸಿಜೇ ನಾತ್ಯ ಮೋಹಂ ಚ ಧಾಮಾ॥ ಚಾಕ್ರ ವ್ಯವಸ್ಥಿತಂ ತ್ವಾಂ ಭಜತಿ ಹಿ ನಿಟತೇ ನಿಗ್ರಹಾನುಗ್ರಹಾಭ್ಯಾಂ ॥

ರುದ್ರನ ಉಗ್ರರೂಪಗಳ ಗುಂಪಿಗೆ ಸೇರಿದ ಇನ್ನೊಂದು ರೂಪವು ವೀರಭದ್ರನಾದು. ಯಜ್ಞಯಾಗಾದಿಗಳ ಮನೋವೃತ್ತಿಗೆ ವಿರುದ್ಧವಾಗಿ

ಮೈದಳಿದು ಕ್ರಾಂತಿಯ ಸಂಕೇತವಿದು. ವೀರಭದ್ರನು ರುದ್ರಪತ್ರನೆಂದೂ, ರುದ್ರಕೋಪಸಂಭವನೆಂದೂ ಅಲ್ಲದೇ ಆತನು ರುದ್ರಗಣದಲ್ಲಿ ಸೇರಿದವನೆಂದೂ, ಹೇಳಿ ಮುಂದೆ ಅದೆ ಶಿವನನ್ನು ಉಗ್ರ, ಅತಿಕ್ಷೇತ್ರ, ಸರ್ವದುಷ್ಟ ನಿಬಹಣ, ಕರಾಳಾಟ್‌ಹಾಸ, ಗದಾಮುಷ್ಟಿ ಹಸ್ತ, ಭುಜಂಗಗಣ ಭೂಷಿತ. ಫಾಲ ನೇತ್ರಾನನ, ದಿಗಂಬರ ಎಂದೆಲ್ಲ ವರ್ಣಸಲಾಗಿದೆ. ದಕ್ಷಿಣದಲ್ಲಿ ವೀರಭದ್ರನ ಪೂಜೆ ವಿಶೇಷ. ಶಿವನ ಲೀಲಾ ಮೂರ್ತಿಗಳಲ್ಲಿ ತುಂಬ ಮೋಹಕವಾದ ರೂಪವೆಂದರೆ ಅರ್ಥನಾರೀಶ್ವರ ರೂಪ. ಇದು ಶಿವ-ಶಕ್ತಿಯರ ಸಂಯೋಗ ಸೂಚಕ. ತಂತ್ರದಲ್ಲಿ ಹಾಗೂ ಸಂಯೋಗ ದರ್ಶನದಲ್ಲಿ ಈ ಮಾತು ಬಹು ತ್ವಿಯವಾಗಿ ಹೊರಹೊಮ್ಮೆ ಬಂದಿದೆ. ಕವಿ ಕಾಳಿದಾಸನು,

ವಾಗಧಾರ್ವವಿವ ಸಂಪೃಕ್ತೈ ವಾಗಧರಪ್ರತಿಪತ್ತಯೇ ।
ಜಗತ್ತಃ ಷಿತರೌ ವಂದೇ ಪಾರ್ವತೀ ಪರಮೇಶ್ವರೌ ॥

ಎಂಬುದಾಗಿ ತನ್ನ ಗ್ರಂಥದ ಮಂಗಳಾಚರಣ ಶೈಲೀಕದಲ್ಲಿ ಪಾರ್ವತೀ ಪರಮೇಶ್ವರರಿಭೂರನ್ನು ಮುಕ್ತಮನದಿಂದ ಕೊಂಡಾಡಿದ್ದಾನೆ.

ವಿಶ್ವಕೋಷಿ ಮಾತೆ. ಈ ಮಾತು ವಿಶ್ವದ ಎಲ್ಲ ಧರ್ಮಗಳ ಮೊದಲ ಹಂತವನ್ನಭ್ಯಾಸ ಮಾಡಿದಾಗ ಮನದಟ್ಟಾಗುತ್ತದೆ. ತಾಯಿಯ ಕಲ್ಪನೆಯೊಂದಿಗೆ ಸ್ತೀ ಸಹಜವಾದ ಶಕ್ತಿ, ಸ್ವಭಾವ, ಮೋಹಕತೆ, ಅದ್ವಿತವಾದ ಸಹಸ್ರಶಿಲತೆ ಇವೆಲ್ಲ ಕಣ್ಣಿಂದ ನಿಲ್ಲುತ್ತವೆ. ಮನುಷ್ಯನ ಆಗುಹೊಗುಗಳಿಗೆಲ್ಲ ಹೆಂಗಸೇ ಕಾರಣಗಳು, ಉತ್ತರಿಣಿಯೂ ಅವಳೇ. ಸಂಹಾರಿಣಿಯೂ ಅವಳೇ. ಪ್ರಚಂಡೆಯೂ ಅಮುದು.

ಮಾತೃಮಯಾದೆಯೂ ತಾಂತ್ರಿಕ ಅಥವಾ ಶಾಕ್ತ ಸಂಪ್ರದಾಯಗಳಿಗೆ ಮೂಲಧಾರ. ಅದು ವೈದಿಕ ಸಂಪ್ರದಾಯಕ್ಕಿಂತಲೂ ಹಿಂದಿನದು. “ಜಗತ್ ಶಕ್ತಿಮಯಂ ದದ್ವಾತ್ ಶಕ್ತಿಃ ಪ್ರೇರಯಿತಾ ಶಿವಃ” (ಇದು ಕಾರಣಾಗಮ). ಇದರಲ್ಲಿ ದಕ್ಷಿಣಾಚಾರ ಹಾಗೂ ವಾಮಾಚಾರಗಳೆಂಬ ಎರಡು ಪ್ರಭೇದಗಳು. ಮೊದಲನೆಯದು ಸಾತ್ತಿಕ. ಇದರಲ್ಲಿ ವೇದಾವಲಂಬಿ ಪಂಥ ಪ್ರಭಾವ ಬಹಳ. ಎರಡನೆಯದು ರಾಜಸ.

ಇದು ವೇದ ಚಾರ್ಯ. ಇದರಲ್ಲಿ ಶಿವನಿಂಗತಲೂ ಶಕ್ತಿಗೆ ಹೆಚ್ಚಿನ ಪ್ರಾರ್ಥನೆಗೆ “ಶಕ್ತಿಃ ಪ್ರಾಧಾನ್ಯಂ ಸರ್ವಾ ಪರಿಕೀರ್ತನಂ” ಶಿವನು ತಂದೆ ಎಂದಾದಲ್ಲಿ ಶಕ್ತಿಯು ತಾಯಿ. ಇದೇ ಮಾತನ್ನು “ಸರ್ವೋಽಂ ಜಗತಮೇಷಾಂ ಮಾತಾ ಶಕ್ತಿಃ ಯಿತಾ ತಿವಃ” ಎಂದು ಹೇಳಲಾಗಿದೆ. ನಿಜವಾಗಿ ಸ್ಮೋದಿದಲ್ಲಿ ಶಿವ ಹಾಗೂ ಶಕ್ತಿ ಎರಡರಲ್ಲಿಯೂ ಅವಿನಾಭಾವ ಸಂಬಂಧವಿರುವದು.

ಕೇನೋಪನಿಷತ್ತಿನಲ್ಲಿ ಘೈಮಪತಿ ಉಮೆಯು ಇಂದ್ರನಿಗೆ ಅರಿವು ಮೂಡಿಸಿದ ಪ್ರಸಂಗವಿದೆ (೩.೨೫) ಖ್ಯಾತಾತ್ಮಿಸೂಕ್ತ ದೇವಿಸೂಕ್ತಗಳು ಅಭಾವಸಕ್ತೇ ಗಮನಾಹವಾದವುಗಳು. ಅದೇ ರೀತಿ ವಾಜಪೇಯಿ ಸಂಹಿತೆ (೩.೯೧) ತ್ಯತೀರೀಯ ಬ್ರಾಹ್ಮಣ (೧-೬-೧೦೪) ಇವುಗಳಲ್ಲಿ ಅಂಬಿಕೆಯು ರುದ್ರಸೋದರಿ ಎಂಬ ಭಾವವಿದೆ. ಇವಳನ್ನು ದುರ್ಗ, ವ್ಯರ್ಮೋಚನೀ, ಕಾತ್ಯಾಯನಿ, ಕನ್ನಾಕುಮಾರಿ, ವರದಾ, ವೇದಮಾತಾ, ಕಾಲಿ, ಕರಾಲಿ, ಮೊದಲಾದ ಹೆಸರುಗಳಿಂದ ಕರೆಯಲಾಗಿದೆ. ಮುಂದೆ ಜಾನಪದ ಪ್ರಿಯವಾದ ಶಕ್ತಿ ಉಪಾಸನೆಯಲ್ಲಿ (ಸ್ತೋಯಃ ಸಮಸ್ತಾಃ ಸಕಲಾ ಜಗತ್ತಃ) ಎಂಬ ತತ್ತ್ವದಂತೆ ಕಾಲಾಂತರದಲ್ಲಿ ಶಕ್ತಿಯ ರೂಪವು ನಾನಾ ವಿಧವಾಗಿ ಬೆಳೆದು ಬರುವಂತಾಗಿದೆ. ಸರಾಂಬಾ, ಘಲಗೌರಿ, ಭೇರುಂಡಾ, ರೇಣುಕಾ, ಬಗಲಾ, ಮಾರಿಕಾ, ಮೀರಾಂಬಾ, ಮೂಕಾಂಬಾ, ತೃಣಾಂಬಾ, ವ್ಯಾಪ್ರೇಶ್ವರಿ, ಲಂಕಣಿ, ರಾಜ್ಞಿಸಿ ಹೀಗೆ ನಾನಾ ರೀತಿಯ ನಾಮಧೇಯಗಳಿಂದ ಸಮಾಜದ ಬಹು ಜನರು ಪೂಜಿಸುವ ಸಂಪ್ರದಾಯವು ಬೆಳೆದು ಬಂದಿದೆ. ಈ ಮಾತನ್ನೇ ಸಂಸ್ಕೃತದಲ್ಲಿ ಈ ರೀತಿಯಲ್ಲಿ ಹೇಳಲಾಗಿದೆ.

ಇಂದ್ರಾಣಿ ಪ್ರಮುಖಾ ದೇವತ್ಯಃ ಸರ್ವ ದೇವಾಂಶ ಸಂಭವಾಃ ।
ಶಕ್ತಿಯಸ್ತತ್ ಪೂಜ್ಯಂತೇ ನಾನಾ ರೂಪಾ ಕೃತೋ ಯುಗೇ ॥

ಶಕ್ತಿದೇವತೆಗಳಲ್ಲಿ ಗ್ರಾಮದೇವತೆಗೆ ವಿಶೇಷ ಮಹತ್ವನೀಯಲಾ ಗುತ್ತಿದೆ. ಅವಳು ಗ್ರಾಮದ ಪ್ರಜೆಗಳ ಯೋಗಕ್ಕೇಮುದ ಹೊರೆಹೊತ್ತಪಳಿಂಬ ಭಾವನೆಯೇ ಇದಕ್ಕೆ ಮೂಲ ಕಾರಣವಾಗಿದೆ.

ಶಕ್ತಿಪೂಜೆಯ ಕೇಂದ್ರಗಳನ್ನು ಸರ್ವ ನಾಮ್ ಭಾರತದ ಉದ್ದಗಲಕ್ಕೂ ಕಾಣಬಹುದಾಗಿದೆ.

ಈ ಮಾತಿಗೆ ಸಾಕ್ಷಿಯಾಗಿ ಈ ಕೇಳಗಿನ ಸೋತ್ತಮನ್ನಭಾಸ ಮಾಡಿದಲ್ಲಿ ಆ ಕೇಂದ್ರಗಳು ಆರಾಧಕನ ಮನದಲ್ಲಿ ಸದಾಕಾಲವೂ ಉಳಿಯುವಂತಾಗುತ್ತವೆ.

ಅಷ್ಟು ದಶ ಪೀಠ ಶ್ರೀಶಕ್ತಿ ದೇವತಾ ಸೋತ್ತಂ

ಲಂಕಾಯಾಂ ಶಾಂಕರೀದೇವೀ ಕಾಮಾಕ್ಷಿ ಕಂಚಿಕಾಪುರೀ।
ವರ್ಜಿನ್ಸ್ಯೇ ಸಿಂಹಲಾದೇವೀ ಡಾಮುಂಡಿ ಕ್ರೈಂಟ ದ್ರೀಪಿಕೇ
ಅಹಿಕ್ಷೇತ್ರೀ ಕಾಮರೂಪೀ ಪ್ರೇರಣೀ ಪಿರಿಕಾಪುರೀ।
ಒಡ್ಯಾಣೀ ಗಿರಿಜಾದೇವಿ ಮಾಣಿಕ್ಯ ಚಿತ್ರಕಾಟಕೇ
ಮಾಮಯಾಮೇಕವೀರಾ ಚ ವೃಯಾಗೇ ಮಾಧವೀತಥಾ।
ಜಾಲಂಧರೀ ವಿಷ್ಣು ದೇವೀ ಕಾಶ್ಯಾಂ ಮಂಗಲಗೌರಿಕಾ
ಕುರುಕ್ಷೇತ್ರೀ ಮಾಹಾಮಾಯಾ ಉಜ್ಜುಲಿನಾಂ ತು ಕಾಲಿಕಾ।
ಸನ್ಸತ್ಯಾಂ ಚಂದಲಾದೇವೀ ಕರವೀರೀ ತು ಲಕ್ಷ್ಮಿತಾ
ಆಲಂಪುರ್ಯಾಂ ಜೋಗುಲಾಂಬಾ ಶ್ರೀ ಶೈಲೇ ಬ್ರಹ್ಮರಾಂಬಿಕಾ।
ಇತ್ಯಾಷ್ಟದಶಪಿಇಂಷು ಶಕ್ತಿಯಶ್ಚ ಮುನಿಶ್ಯಾಃ
ಶ್ರವಣಾತ್ ಪರನಾತ್ಮಾಪಂ ಸರ್ವೋಪದ್ರಾಣಾಶನಮ್ |
ಸರ್ವಸೌಭಾಗ್ಯದಂ ಸೃಜಾಂ ಸರ್ವಕಾಮ ಘಲಪ್ರದಂ
ಅಷ್ಟಾಷದಶ ಮಹಾಪೀಠಾ ಮಿಷಿಭಿನ್ಿಮಿಂತಾ ಪೂರಾ।
ಶ್ರಿಸಂಧ್ಯಾಂ ಯಃಪರೇನಿತ್ಯಾಂ ಸರ್ವಕಾಮಾಫಸಿದ್ಧಿದಮ್
(ಇತಿ ಶ್ರೀ ಮಾರ್ಕಂಡೇಯ ಪುರಾಣೇ ಅಷ್ಟಾಷದಶಪಿಇ ಶ್ರೀ ಶಕ್ತಿದೇವತಾ ಸೋತ್ತಂ ಸಂಪೂರ್ಣಂ).

ಶಕ್ತಿಶಾಸ್ತ್ರದ ಆಚಾರ್ಯಪುರುಷ: ಕಾಶ್ಯಾರದ ಶೈವಸಂಪ್ರದಾಯ ಪನ್ನಭಾಸ ಮಾಡಿದ ಕನ್ನಡಿಗರಲ್ಲಿ ನಮ್ಮ ನಾಡಿನ ಏಜೊಪುರದ ಅದಿಲ್ಲಾಶಾಹೀ ರಾಜ್ಯದ ಪ್ರಜೆಯಾಗಿದ್ದ ಭಾಸ್ಕರರಾಯ ಅಥವಾ ಭಾಸ್ಕರಾಚಾರ್ಯನ ಹೆಸರು ಅಗ್ರಮಾನ್ಯವೆನಿಸುತ್ತದೆ. ಈತನಿಂದ ಅನೇಕ ಶಾಕ್ತ ಗ್ರಂಥಗಳು ನಿರ್ಮಾಣಗೊಂಡಿವೆ. ಶ್ರೀ ಚಕ್ರ ಪೂಜೆಯೂಂದಿಗೆ

ಲಲಿತಾಸಹಸ್ರ ನಾಮಕ್ಕೆ ಟೀಕಾ ಗ್ರಂಥ ಬರೆದವರಲ್ಲಿ ಈತ ಮೊದಲಿಗನಾಗಿದ್ದಾನೆ. ಕಾಶ್ಮೀರದಿಂದ ಕನ್ನಾಕುಮಾರಿಯವರೆಗೆ ಶಾಕ್ತ ಪಂಥವನ್ನು ಬೇಳೆಸಿದ ಈ ಕನ್ನಡಿಗನು ತನ್ನ ಕೊನೆಗಾಲದಲ್ಲಿ ಕಾವೇರಿ ತೀರದಲ್ಲಿರುವ ಭಾಸ್ಕರಪುರವೆಂಬ ಅಗ್ರಹಾರದಲ್ಲಿ ಕೊನೆಗಾಲವನ್ನು ಕಳೆಯುತ್ತಾನೆ. ಈ ಮಹಾನುಭಾವನ ಜೀವನವೇ ಒಂದು ಬೃಹದ್ರೂಢವಾಗಿದೆ. ಕನ್ನಡಿಗರು ಆತನ ಜೀವನವನ್ನಭಾಷ ಮಾಡುವುದು ವಿಹಿತ. ಶಾಕ್ತ ಸಂಪ್ರದಾಯಕ ಆಚಾರ ವಿಚಾರಗಳಿಗೆಲ್ಲ ಈತನು ಆಚಾರ್ಯಪ್ರಾರುಣ್ಯನೆಂದು ಗೌರವಾದರಗಳನ್ನು ಹೊಂದಿದ್ದಾನೆ.



ಮಹಾಭಾರತದ ಕಾಲ ನಿಣಂಯ

ಭಗವಾನ್ ವೇದವ್ಯಾಸರು ತಮ್ಮ ಕಣ್ಣುಂದೆ ನಡೆದುಹೋದ ಎಲ್ಲ ಘಟನೆಗಳನ್ನು ಸ್ವತಃ ಕಂಡು ಅವುಗಳ ನಲಿವು ನೋವುಗಳನ್ನು ಮುಂದಿನ ಸಂತಾನರಿಗೆ ತಿಳುವಳಿಕೆಯ ರೂಪದಲ್ಲಿ ಮಾರ್ಗದರ್ಶನಕ್ಕಾಗಿ ಸಾಧಾರಣ ರೂಪದಲ್ಲಿ ವಿವರಗಳನ್ನೊದಗಿಸಿದ್ದಾರೆ. ಸತ್ಯವತೀ ಷ್ವತ್ರರೂ, ಮಹಾ ತೇಜಸ್ಸಿ ಪ್ರರುಷರೂ ಆದ ವ್ಯಾಸರು ಪಾಂಡವರ ಕಥೆಯನ್ನು ಒಂದು ಲಕ್ಷ ಶೈಲ್ಕಗಳಲ್ಲಿ ಅದನ್ನೊದಗಿಸಿದ್ದಾರೆ. ಈ ಮಾತನ್ನು ಮಹಾಭಾರತದಲ್ಲಿ ಕಾಣುವ ಶೈಲ್ಕಗಳಿಂದ ಗುರುತಿಸಬಿಹುದಾಗಿದೆ.

ಮಹಾಭಾರತದ ಯುದ್ಧವು ಒಂದು ಕುಟುಂಬಕ್ಕೆ ಸೇರಿದ ಹಕ್ಕು ಬಾಧ್ಯತೆಗಳ ಹೋರಾಟದ ಕಥೆ ಎಂದು ಅನೇಕರ ಅಭಿಪ್ರಾಯ. ಈ ಮಾತು ಮೇಲು ನೋಟಕ್ಕೆ ಸರಿಯೆನಿಸಿದರೂ ಸದ ಮುಂದಿನವರಿಗೆ ಅಂದಿನ ಸತ್ಯನಿಷ್ಠೆ, ಜನಜೀವನ, ಕರ್ಮಪ್ರಾಧಾನ್ಯವಾದ ಬದುಕಿನ ಈ ಹೋರಾಟದಿಂದ ನಾವು ಅನೇಕ ವಿಚಾರಗಳನ್ನು ಅರ್ಥಮಾಡಿಕೊಳ್ಳು ಬಹುದು.

ಮಹಾಭಾರತದ ಯುದ್ಧ ನಡೆದುದು ಅನೇ ನವೆಂಬರ್ ಶುಕ್ರವಾರ ಶ್ರೀಸ್ತಪ್ರಾವ್ರ ೨೦೬೬ನೇ ಇಸವಿಯಲ್ಲಿ. ಇದನ್ನೇ ಯುದ್ಧಾರಂಭದ ದಿನವೆಂದು ಗ್ರಹಿಸಿರುವುದುಂಟು. ಈ ಮಾತಿಗೆ

ಸಾಕ್ಷಿಯಾಗಿ ಜೋತಿಷ್ಟಾಸ್ತದ ಸೇರವನ್ನು ಪಡೆಯಲಾಗಿದೆ. ಸೂರ್ಯ, ಚಂದ್ರ, ರಾಮ, ಶಿವಿ, ಗುರು ಹಾಗೂ ಮಂಗಳ ತುಕ್ಕರ ಗೋಚಾರ ಸ್ಥಿತಿಯೊಂದಿಗೆ ಭೀಷಣ್ಯ ಕೆಳಗುರುಳಿದದಿನ ಯಾವಗ್ರಹಗಳ ಸ್ಥಿತಿಗಳಿದ್ದವು, ಎಂಬುದನ್ನು ಭಗವಾನ್ ವಾಸರು ತಪ್ಪದೇ ಮಹಾಭಾರತ ಗ್ರಂಥದಲ್ಲಿ ಪರಮಾದಿಸಿದ್ದಾರೆ.

ಶ್ರೀಕೃಷ್ಣನು ಉಪಪಾಠವ್ಯ ನಗರದಿಂದ ಪಾಂಡವರ ರಾಯಭಾರಿಯಾಗಿ ಕಾರ್ತಿಕೇಕ ಶುಕ್ಲಪಕ್ಷ ದ್ವಾದಶಿ ರೇಪತಿ ನಕ್ಷತ್ರದಲ್ಲಿ ಬೆಳಿಗ್ಗೆ ೨-೩೦ರಿಂದ ೫-೬ಾರ ಮಧ್ಯದಲ್ಲಿದ್ದ ಮೈತ್ರ ಮಹಾತ್ರದಲ್ಲಿ ತನ್ನ ಪ್ರಯಾಣವನ್ನಾರಂಭಿಸುತ್ತಾನೆ. (ಉದ್ಯೋಗಪರ್ವ ೮೨-೮೩-೮೫) ಭರಣೀ ನಕ್ಷತ್ರವಿರುವಾಗ ಯಸ್ತಿನಾಪುರವನ್ನು ತಲುಪುತ್ತಾನೆ. ಸಂಧಾನದ ಮಂತ್ರಾಲೋಚನೆಗಳು ಪ್ರಷ್ಟ ನಕ್ಷತ್ರದವರೆಗೆ ಸಾಗುತ್ತವೆ. ಮುಂದೆ ೧೮೦ನೇ ಅಧ್ಯಾಯದಲ್ಲಿ ಕಾಣಬಿರುವಂತೆ ದುರ್ಯೋಧನನು ಕೃಷ್ಣನ ಸಂಧಾನವನ್ನು ತಿರಸ್ಕರಿಸುತ್ತಾನೆ.

ಕೃಷ್ಣನು ಯಸ್ತಿನಾಪುರವನ್ನು ಬಿಟ್ಟು ಕರ್ಣಸೊಂದಿಗೆ ಮಂತ್ರಾಲೋಚನೆ ನಡೆಸಿದುದು ಉತ್ತರ ಘಲ್ಲನಿಯ ದಿನದಂದು. ಮುಂದೆ ಕೇವಲ ಏಳು ದಿನಗಳಲ್ಲಿ ಅಮಾವಾಸ್ಯೆಯು ಬಿರುತ್ತದೆ. ಆಗ ಜೋತಿ ನಕ್ಷತ್ರ ಬೇರೆ. ಯುದ್ಧಕ್ಕೆ ಸಿದ್ಧಾಗಿರಲು ನಿನ್ನ ಮಿತ್ರನಾದ ದುರ್ಯೋಧನನಿಗೆ ತಿಳಿಸು ಎಂದು ಕರ್ಣನಿಗೆ ಕೃಷ್ಣನು ಹೇಳಿ ಹೋಗುತ್ತಾನೆ (ಅಧ್ಯಾಯ ೧೪೨).

ಹಸ್ತಿನಾಪುರದಿಂದ ಶ್ರೀಕೃಷ್ಣ ಉಪಪಾಠವ್ಯ ನಗರಕ್ಕೆ ಮರುಳಿ ಬಂದಾಗ ಚಿತ್ತ ನಕ್ಷತ್ರವಿತ್ತು. ಅಲ್ಲಿಂದ ಮೂರು ದಿನಗಳು ಕಳೆದ ಮೇಲೆ ಅನುರಾಧಾ ನಕ್ಷತ್ರವಿರುವಾಗ ಬಲರಾಮನ ಆಗಮನವಾಗುತ್ತದೆ. ಮುಂದೆ ಕೇವಲ ಹದಿನೇಳು ದಿನಗಳ ಮೇಲೆ ಬಲರಾಮನು ತೀರ್ಥಯಾತ್ರೆಗಂಡು ಹೊರಡುತ್ತಾನೆ. ಆಗ ಪುನರ್ವಸು ನಕ್ಷತ್ರವಿರುತ್ತದೆ. (ಶಲ್ಯ ಅಧ್ಯಾಯ ೬೪) ತನ್ನ ಈ ಯಾತ್ರೆಯಿಂದ ಬಲರಾಮನು ಮರುಳಿ ಬಂದಾಗ ನಲವತ್ತೇರಡು ದಿನಗಳಾಗಿರುತ್ತವೆ. ಆ ವೇಳೆಗಾಗಲೇ ಮಹಾಭಾರತ ಯುದ್ಧವು ಆರಂಭವಾಗಿ ಹದಿನೆಂಟು ದಿನಗಳಾಗಿರುತ್ತದೆ. ಆತನು ಮರಳಿದ ಮಾರನೆಯ ದಿನ ಅಂದರೆ ಹತ್ತೊಂಬತ್ತನೆಯ ದಿನ

ಶ್ರೀವಣ ನಕ್ಷತ್ರದಲ್ಲಿ ದುರ್ಯೋಧನನ ಅವಸಾನವಾಗುತ್ತದೆ. ಈ ಮಹಾಭಾರತ ಯುದ್ಧವು ಮುಗಿದ ನಂತರ ಮುಂದೆ ಮುವತ್ತಾರು ವರುಷಗಳ ಮೇಲೆ ಯಾದವರಲ್ಲಿ ಕಲಪಗಳಾಗಿ ಅವರ ಕುಲವೇ ನಾಶವಾಗಿ ಹೋಗುತ್ತದೆ. (ಮೌಸಲ ಪರ್ವ - ಅಧ್ಯಾಯ-೨)

ಭೀಷ್ಣರ ಮರಣವು ಮಾರ್ಪಳುದ್ದ ಅಷ್ಟಮಿ ರೋಹಿಣಿ ನಕ್ಷತ್ರದ ಮಧ್ಯಾಹ್ನ ಕಾಲದಲ್ಲಾಗುತ್ತದೆ. (ಶಾಂತಿ ಹಾಗೂ ಅನುಶಾಸನ ಪರ್ವ-೨೨೨-೨೨೪). ಅಂದರೆ ಯುದ್ಧಾರಂಭವಾದ ದಿನದಿಂದ ಮುಂದೆ ಐವತ್ತೊಂಟನೇ ದಿನ ಅವರ ನಿಯಾಂಜಾವಾಗುತ್ತದೆ. ಆ ವೇಳೆಗಳೇ ಕಲಿಯುಗವು ಆರಂಭವಾಗಿ ಮೂವತ್ತೊಂಟು ವರ್ಷಗಳಾಗಿರುತ್ತವೆ. ಈ ಮಾತಿಗೆ ಮಹಾಭಾರತದಲ್ಲಿ ಅನೇಕ ಮಾಹಿತಿಗಳು ದೊರೆಯುತ್ತವೆ. ಅದನ್ನೆಲ್ಲ ಅಭ್ಯಾಸ ಮಾಡಿದಾಗ ಗಳನೇ ಅಕ್ಷೋಭರ್ ಶ್ರೀ.ಪ್ರಾ. ೩೧೦೫ ಅಮಾವಾಸ್ಯೆ ಮಂಗಳವಾರ ಜೇಷ್ಠಾ ನಕ್ಷತ್ರದ ದಿನ ಕಲಿಯು ಹುಟ್ಟಿಕೊಂಡನೆಂಬ ನಿರ್ಧಾರಕ್ಕೆ ಒರಲಾಗಿದೆ. ಈ ಕಾಲವನ್ನು ಒಮ್ಮೆ ಅಮಂಗಳ ಕಾಲವೆಂದು ವರ್ಣಿಸಲಾಗಿದೆ. ಅನಂತರದಲ್ಲಿನ ಪೌರ್ಣಮೇಯ ಚಂದ್ರಗ್ರಹಣದ ದಿನ ಬೆಳಿಗ್ಗೆ ಇ ಗಂಟೆಗೆ ಅಂದರೆ ದಿನಾಂಕ ಶ್ರೀ.ಪ್ರಾ. ೧೦-೧-೩೧೦೫ ಧನಿಷ್ಠಾ ನಕ್ಷತ್ರದಲ್ಲಿ ಪಂಚಗ್ರಹಗಳಿಂದ ಕಾರಣ ದುರ್ಯೋಗವು ಸೂಚಿಸುತ್ತದೆ.

ಧರ್ಮರಾಜನು ರಾಜಸೂಯ ಯಾಗ ಮಾಡಿದ್ದ ಈ ಮಹಾಭಾರತ ಯುದ್ಧಕ್ಕೆ ಹದಿನ್ಯೇದು ವರುಷ ಮೊದಲು. ಅಂದು ಅಮಾವಾಸ್ಯೆಯ ಸಮಯ ಜೇಷ್ಠಾ ಮೂಲಾ ಸಂಧಿ ಕಾಲದ ದಿನ. ಆ ದಿನವೇ ಪಾಂಡವರು ಮುಂದಾಗುವ ಯುದ್ಧಕ್ಕೆ ಕಾಲ ಒಲಿ ಹಾಗೂ ಯುದ್ಧಾಂಗ ಹೋಮ ಆಚರಿಸುತ್ತಾರೆ.

ಶ್ರೀ ಕೃಷ್ಣನ ಅವತಾರವಾದ ಕಾಲವನ್ನು ಶ್ರೀ.ಪ್ರಾ. ೩೧೧೨ ಜುಲೈ ೨೨, ಶುಕ್ರವಾರ ರಾತ್ರಿ, ೧೧-೪೦ ಎಂದು ನಿರ್ಧರಿಸಲಾಗಿದೆ. ಅಧೇ ರೀತಿ ಯುಧಿಷ್ಠಿರನ ಜನನ ಕಾಲವನ್ನು ಶ್ರೀ.ಪ್ರಾ. ೩೧೧೪ ಆಗಸ್ಟ್ ಇಗ ಮಂಗಳವಾರ ಶುಕ್ಲ ಪಂಚಮಿ ಜೇಷ್ಠಾ ನಕ್ಷತ್ರದಲ್ಲಿ ಎಂದು ಹೇಳಲಾಗಿದೆ. ಅಂದರೆ ಯುಧಿಷ್ಠಿರನು ಶ್ರೀ ಕೃಷ್ಣನಿಗಿಂತ ೪೯೬

ದಿನಗಳಷ್ಟು ಬಿರಿಯ. ಭೀಮ ಧರ್ಮರಾಜನಿಗಿಂತ ಇಲ್ಲದ ದಿನ ಚೆಕ್ಕಬೇಸು. ಭೀಮ ತ್ರೈಂಬಕದಾತಿ ಮಹಾನಕ್ಷತ್ರದಂದು ಜನಿಸಿದವನು. ಅರ್ಜುನನು ಭೀಮನಿಗಿಂತ ಇಂಡ ದಿನಗಳಷ್ಟು ಬಿಕ್ಕಬೇಸು. ಆತ ಶುಕ್ರ ಜತುಧೀ ಸೋಮವಾರ ಉತ್ತರ ಘಟ್ಟನೀ ನಕ್ಷತ್ರದಲ್ಲಿ ಜನಿಸಿದವನು.

ಪಾಂಡವರ್ಯವರೂ ಅರಣ್ಯದಲ್ಲಿ ತಂದೆಯನ್ನು ಕಳೆದುಕೊಂಡು ಅನಾಧರಾಗಿ ಹಸ್ತಿನಾವತೀಯಲ್ಲಿ ಕಾಲಿರಿಸಿದಾಗ ಧರ್ಮರಾಜನಿಗೆ ಗಳ ವರುಷ ಇ ತಿಂಗಳು ಗಗ ದಿನಗಳಾಗಿದ್ದವು. ಅಂದರೆ ಜುಲೈ ಕ್ರಿ.ಪ್ರೂ. ೩೧೯೯. ಭೀಷ್ಮರು ಧರ್ಮನಿಗೆ ಯುವರಾಜ ಪಟ್ಟಿ ಕಟ್ಟಿದಾಗ ಆತನಿಗೆ ಇಷ್ಟತ್ವ ವರುಷ ಒಂದು ತಿಂಗಳು ಇಪ್ಪಾತಾರು ದಿನಗಳಾಗಿದ್ದವು. ಅಂದರೆ ನವಂಬರ್ ಕ್ರಿ.ಪ್ರೂ. ೩೧೯೯. ಮುಂದೆ ಧೃತರಾಷ್ಟ್ರನು ಇವರನ್ನು ಹೋಸದಿಂದ ವಾರಣಾವತಕ್ಕೆ ಕಳುಹಿಸಿದ್ದು ಫಾಲ್ಗುಣ ಶುದ್ಧ ಅಷ್ಟಮಿ ರೋಹಿಣೀ ನಕ್ಷತ್ರದಲ್ಲಿ ನಂತರ ಆರು ತಿಂಗಳಗಳವರೆಗೆ ಶಾಲಿಂಬೋತ್ತೆ ಮನಿಗಳ ಆಶ್ರಮದಲ್ಲಿದ್ದರು. ಮುಂದೆ ಪಳು ತಿಂಗಳುಗಳವರೆಗೆ ಪಕಶಿಲಾನಗರದಲ್ಲಿ ವಾಸಿಗಳಾಗಿದ್ದರು, ಅನಂತರ ದೈವದಿ ಸ್ವಯಂಪರ ನಡೆದುಮು ಪಿಟಿಲ್ ಕ್ರಿ.ಪ್ರೂ. ೩೧೯೯ರಲ್ಲಿ.

ಇಂದ್ರಪ್ರಸ್ಥದ ಸಿಮಾಣಣ ಯಾಗೂ ಅಲ್ಲಿ ರಾಜ್ಯಾಭಿಷೇಕ ನಡೆದು ನವಂಬರ್ ಕ್ರಿ.ಪ್ರೂ. ೩೧೯೯ರಲ್ಲಿ. ಅನಂತರ ಒಂಭತ್ತು ವರುಷಗಳ ನಂತರ ರಾಜಸೂಯ ಯಾಗಮಾಡುತ್ತಾರೆ. ಈ ಒಂಭತ್ತು ವರುಷಗಳ ಕಾಲಾವಧಿಯಲ್ಲಿಯೇ ಅರ್ಜುನನು ಬಿದು ವರುಷ ಆರು ತಿಂಗಳುಗಳ ಕಾಲ ದಿಗ್ನಿಜಯ ಯಾತ್ರೆ ಮಾಡಿದ್ದಾನೆ. ಅರ್ಜುನ ಯಾಗೂ ಸುಭದ್ರೆಯ ವಿವಾಹವಾದುದು ಪಟ್ಟಿಲ್ ಕ್ರಿ.ಪ್ರೂ. ೩೧೯೯ಉರಲ್ಲಿ. ಆಮೇಲೆ ಮೂರು ತಿಂಗಳುಗಳಲ್ಲಿ ಖಾಂಡವವನ ದಹನವು ಜುಲೈ ೩೧೯೯. ಅಭಿಮನ್ಯವಿನ ಜನನ ಫೆಬ್ರವರಿ ಕ್ರಿ.ಪ್ರೂ. ೩೧೯೯ರಲ್ಲಿ. ದ್ಯುತ ಯಾಗೂ ವನವಾಸದ ದಿನಗಳ ಆರಂಭವು ನವಂಬರ್ ೩೧೯೯. ಮಾರ್ಗಶಿಂಷ ಶುಕ್ರವಕ್ಷದಲ್ಲಿ. ಯನ್ನೆರಡು ವರುಷ ವನವಾಸ, ಒಂದು ವರುಷ ಆಜ್ಞಾತವಾಸ, ಪದಿಮೂರು ಜಾಂದ್ರ ವರುಷ. ಅದರಲ್ಲಿ ಬಿದು

ಚೊಂದ್ರಮಾಸಗಳು ಹನ್ನೆರಡು ದಿನ ಅಥವಾ ಪದಿಮೂರು ಸೌರವಷ್ಟ. ಹೀಗಾಗಿ ಪದಿನೆಂಟು ದಿನಗಳು ಹೆಚ್ಚಿನ ಕಾಲ. ಇದರಿಂದಾಗಿಯೇ ದುರೋಧನನ ಲೆಕ್ಕಪು ತಪ್ಪಾಗುತ್ತದೆ. ಅದನ್ನೇ ಖೀಷ್ಟರು ಆತನಿಗೆ ಎಚ್ಚರಿಕೆ ಕೊಡುತ್ತಾರೆ.

ಮಹಾಯದ್ವ ಇಂ ಸವಂಬಿರ್ ಇಂತೆ ಶುಕ್ರವಾರ ಕೃತ್ತಿಕಾ ನಕ್ಷತ್ರದಲ್ಲಿ ಆರಂಭ. ಪದಿನೆಂಟು ದಿನ ಯುದ್ಧ ಪಡೆದು ಆದರಲ್ಲಿ ಪಾಂಡವರಿಗೆ ಜಯ. ಧರ್ಮರಾಜ ಪಟ್ಟಾಭಿಷಿಕ್ತನಾಗಿ, ಮೂವತ್ತಾರು ವರುಷಗಳ ಕಾಲ ರಾಜ್ಯಭಾರವನ್ನು ಮಾಡುತ್ತಾನೆ.

ಧರ್ಮರಾಜನ ರಾಜ್ಯಭಾರವು ಆರಂಭವಾದ ಮೇಲೆ ಪದಿನೆಂದು ವರುಷಗಳಾದ ಸಂತರ ಧೃತರಾಷ್ಟ್ರ, ಗಾಂಥಾರಿ, ವಿದುರ, ಕುಂತಿ ಯಾಗೂ ಸಂಜಯ ಇವರುಗಳೆಲ್ಲ ತಮ್ಮ ಆತ್ಮಾಧ್ಯಾತ್ಮಾಗಳನ್ನು ಮುಗಿಸಿಕೊಂಡು ವಾನಪ್ರಸ್ಥಾಶ್ರಮವನ್ನು ಸ್ವೀಕರಿಸುತ್ತಾರೆ. ಮುಂದೆರಡು ವರುಷಗಳ ಸಂತರ ಧೃತರಾಷ್ಟ್ರ, ಗಾಂಥಾರಿ, ಕುಂತಿ ಇವರು ಕಾಡುಗಿಟ್ಟಿಗೆ ಸಿಕ್ಕಿ ಹಾಕಿಕೊಂಡು ಮರಣ ಹೊಂದುತ್ತಾರೆ.

ಶ್ರೀ ಕೃಷ್ಣನ ಪರಂಥಾಮ ನಿಗ್ರಮನವು ಶುಕ್ರವಾರ ಇಂನೇ ಪಟ್ಟಿಲ್ ಶ್ರೀಪ್ತೂ. ೨೦೨೧. ಅನಂತರ ಮುಂದೆ ಪಾಂಡವರು ನವಂಬರ್ ಶ್ರೀಪ್ತೂ. ೩೦೩೧ರಲ್ಲಿ ತಮ್ಮ ಮಹಾಪ್ರಸಾಸನವನ್ನು ಬೆಳೆಸುತ್ತಾರೆ.

ಈ ವಿಚಾರಗಳನ್ನೆಲ್ಲ ಶ್ರೀ ಕೆ. ಶ್ರೀನಿವಾಸ ರಾಘವನ್ ಯಾಗೂ ವಾಸುದೇವ ಆಗರವಾಲ್ ಮತ್ತು ಸೌರಾಷ್ಟ್ರದ ವಿದ್ಯಾಪೀಠದ ಕುಲಪತಿಗಳಾಗಿದ್ದ ಶ್ರೀ ಡಿ.ಆರ್. ಪಂಡಿತ ಮೊದಲಾದವರು ತಮ್ಮ ಸಂಶೋಧನೆಗಳಿಂದ ಪ್ರಕಟಪಡಿಸುತ್ತಾರೆ. ಇದರಿಂದಾಗಿ ಮಹಾಭಾರತ ಯುದ್ಧವಂತೂ ಖಿಂಡಿತವಾಗಿ ನಡೆಯಿತೆಂಬ ಮಾತಿನಲ್ಲಿ ಯಾವ ಸಂಶಯಗಳಿರುವುದಿಲ್ಲ.

ನೀರಾ - ನಾರಸಿಂಹ

ವೈದಿಕ ಸಾಂತ್ವರ್ಯದಲ್ಲಿ ನರಸಿಂಹನ ಪಾತ್ರವು ಬಲು ಹಿರಿದಾದುದು. ಅಸುರಿ ಶಕ್ತಿಯನ್ನು ಹೋಗಲಾಡಿಸಲು ಮೃಗಮಾನವ ರೂಪ ಧರಿಸಿದ ಕಥೆಯೂ ಬಹು ರೋಮಾಂಚಕಾರಿ. ನರಸಿಂಹಾವತಾರವಾದುದು ಮೂಲಸ್ಥಾನ ಅಥವಾ ಮುಲ್ತಾನ ಎಂಬ ಪ್ರತೀತಿ. ಇಂದು ಈ ಸಳವು ಪಾಕಿಸ್ತಾನಕ್ಕೆ ಸೇರಿದೆ. ಪ್ರಾಷ್ಟಾದನಿಂದ ಪ್ರತಿಷ್ಠಾಪಿತವಾದ ದೇವಾಲಯವಿರುವುದನ್ನು ಅಲ್ಲಿ ಇಂದಿಗೂ ತೋರಿಸುತ್ತಾರೆ.

ನರಸಿಂಹೋಪಾಸನೆಯು ಅತಿ ಪ್ರಾಚೀನವಾದುದು. ರಾಮಕೃಷ್ಣೋಪಾಸನೆಗಂತ ಮೊದಲಿನದು. ನಮ್ಮ ನಾಡಿನಲ್ಲಿ ಬದನೇ ಶತಮಾನದಿಂದ ಈ ದೇವನ ಪೂಜಾರಾಧನೆ ನಡೆದು ಒಂದುದಕ್ಕೆ ನಾಗಪುರದ ಸಮೀಪದಲ್ಲಿರುವ ರಾಮಟೇಕ್ ಎಂಬಲ್ಲಿ ಕಾಣಸಿಗುವ ಗುಪ್ತರ ಕಾಲದ ವಾಕಾಟಕ ರಾಣಿ ಪ್ರಭಾವತಿಯು ತನ್ನ ದಿವಂಗತ ಪತಿಯ ಸೃಂಗಾರಾಧಿಕಾರಿ ನರಸಿಂಹ ದೇವಮಂದಿರವನ್ನು ಪ್ರತಿಷ್ಠಾಪಿಸಿದಳೆಂಬ ಶಿಲಾಶಿಲ್ಪಿಗಿಂದೆ. ಶ್ರೀಮದ್ವಾಗಾವತ ಗ್ರಂಥದಲ್ಲಿಯೂ ಸಹ ಒಂದು ಕಾಲದಲ್ಲಿ “ಕಾಂಕಟ ಕನಾಟಕಾನ್ ದಕ್ಷಿಣ ದೇಶಾನ್” ಅಂದರೆ ಕನಾಟಕವು ನಾಗಪುರದವರೆಗಿತೆಂದು ಸೂಚಿಸಲಾಗಿದೆ.

ಕನಾಟಕ, ಮಹಾರಾಷ್ಟ್ರ ಹಾಗೂ ಅಂಧಪ್ರದೇಶಗಳಲ್ಲಿ ಅನೇಕ ಪ್ರಸಿದ್ಧ ನರಸಿಂಹ ದೇವಾಲಯಗಳಿವೆ. ಅವುಗಳಲ್ಲಿ ಗೋಡಾವರಿ

ತೀರದಲ್ಲಿರುವ ಮುದ್ಗಲ ಕ್ಷೇತ್ರ, ರಾಕ್ಷಸಭವನ, ಕೃಷ್ಣ ತೀರದಲ್ಲಿರುವ ಶೂಪಾರ್ಥಿ, ಕೊಟ್ಟರ ಹಾಗು ವಿಜಾಪುರದ ಸಮೀಪದಲ್ಲಿರುವ ತೊರವೆ ನರಸಿಂಹ, ಮೇಲುಕೋಟೆಯ ನರಸಿಂಹ, ದೇವರಾಯನ ದುರ್ಗದ ನರಸಿಂಹ, ಮುಳಬಾಗಿಲ ದಲ್ಲಿರುವ ನರಸಿಂಹ, ಹಂಪೆಯಲ್ಲಿರುವ ಬ್ಯಾಪದಾಕಾರದ ಲಕ್ಷ್ಮೀ ನರಸಿಂಹ - ಹೀಗೆ ಒಂದಲ್ಲ ಎರಡಲ್ಲ ಅನೇಕ ನರಸಿಂಹ ದೇವಾಲಯಗಳಿವೆ.

ನೀರಾನರಸಿಂಹ: ವಿಜಾಪುರದ ಅದಿಲ್ ಶಾಹಿ ಮನೆತನಕ್ಕೂ, ಈ ನರಸಿಂಹ ದೇವನಿಗೂ ವಿಶೇಷ ಸಂಬಂಧವಿರುವುದು. ಇತಿಹಾಸದ ಅಭ್ಯಾಸದಿಂದ ಇದು ಗೋಚರವಾಗುತ್ತದೆ. ನರಸಿಂಹನ ಸಾನ್ವಿಧ್ಯವಿರುವ ತೊರವೆಯನ್ನೇ ತನ್ನ ರಾಜಧಾನಿಯಾಗಿ ಮಾಡಿಕೊಳ್ಳುವ ಪ್ರಯತ್ನವೂ ಇಚ್ಛಾಹಿಮ ಆದಿಲ್ ಶರ್ಪರಿಂದ ನಡೆದುದಕ್ಕೆ ಇಂದಿಗೂ ಸಂಗೀತ ಮಹಲ್ ಸಾಕ್ಷಿಯಾಗಿದೆ. ಅದೇ ರೀತಿ ನೀರಾ ನರಸಿಂಹನಿಗೂ ಆದಿಲ್ ಶಾಹಿ ಮನೆನಕ್ಕೂ ಸಹ ಒಂದು ಸಂಟು.

ನೀರಾ ನರಸಿಂಹ ಕ್ಷೇತ್ರವು ಭೀಮಾ ಹಾಗೂ ನೀರಾ ನದಿಗಳ ಸಂಗಮ ಸಾಫಾನದಲ್ಲಿದೆ. ಕನ್ನಡ ನಾಡಿನ ಅನೇಕ ಕುಟುಂಬಗಳಿಗೆ ನೀರಾ ನರಸಿಂಹಸ್ತಾಮಿ ಕುಲದೇವನಾಗಿದ್ದಾನೆ. ನೀರಾ ನದಿಯ ದಂಡೆಗುಂಟ ಲಕ್ಷ್ಮೀತೀರ್ಥ, ಪದ್ಮತೀರ್ಥ, ಶಂಖತೀರ್ಥ, ಗದಾತೀರ್ಥ, ಹಿತಾಚರ್ಮವೋಚನತೀರ್ಥ, ಗರುಡತೀರ್ಥ, ಇಂದ್ರತೀರ್ಥ, ನರಸಿಂಹತೀರ್ಥ, ಹಂಸತೀರ್ಥ, ತಾರಾತೀರ್ಥ, ಕಷ್ಟಲತೀರ್ಥ ಎಂಬ ತೀರ್ಥಗಳ ವರ್ಣನೆಯು ಇದೆ. ಅದೇ ರೀತಿಯಲ್ಲಿ ಭೀಮಾ ತೀರದ ದಂಡೆಗುಂಟ ದುರ್ಗತೀರ್ಥ, ಗೋತೀರ್ಥ, ಭಾನುತೀರ್ಥ, ಚಕ್ರತೀರ್ಥ, ನಂದತೀರ್ಥ, ಮೌಸಲತೀರ್ಥ ಎಂಬ ತೀರ್ಥಗಳಿವೆ. ಆದುದರಿಂದ ನೀರಾ ನರಸಿಂಹ ಕ್ಷೇತ್ರವು ಬಹು ಪವಿತ್ರವಾದ ತೀರ್ಥ ಕ್ಷೇತ್ರವೆಂಬ ನಂಬಿಕೆ ಅತಿ ಪ್ರಾಚೀನವಾದುದಾಗಿದೆ. ಗುರುಚರಿತೆಯಲ್ಲಿ (೧೫೧೦) ಈ ತೀರ್ಥಗಳ ಉಲ್ಲೇಖವಿದೆಯಾದರೂ ಈ ಕ್ಷೇತ್ರಪರಿಚಯದ ಆರಂಭದ ಕಾಲವು ಮಾತ್ರ ಹದಿನಾರನೇ ಶತಮಾನದ ಮಧ್ಯಭಾಗದಿಂದ ಎಂದು ಹೇಳಬಹುದಾಗಿದೆ.

ಪ್ರಾಚೀನ ದಂತಕಥೆಗಳೊಂದಿಗೆ ಸಂಬಂಧ ಪಡೆದುಕೊಂಡಂತೆ ಇತಿಹಾಸಿಕ ಘಟನೆಗಳಿಗೂ ಈ ಕ್ಷೇತ್ರದ ಮಹತಿಗೆ ಪ್ರೋರಕವಾಗಿವೆ. ವಿಜಾಪುರದ ಆಲ್ ಆದಿಲ್ ಶರ್ಫು ಈ ಸಂಗಮ ಸ್ಥಳವನ್ನು ನೋಡಿದಾಗ, ಮೂರು ಭಾಗದಲ್ಲಿ ಹರಿವ ಪ್ರವಾಹ, ಒಂದು ಭಾಗದಲ್ಲಿರುವ ನೇಲ ಇದೆಲ್ಲವನ್ನು ಕಂಡಾಗ ಅತನು ತನ್ನ ಸೇನಾತಾಣೆಗೆ ಇದು ಯೋಂಗ್ತ್ವಾದ ಸ್ಥಳವೆಂದು ಭಾವಿಸಿ ಭದ್ರವಾದ ಕೋಟೆಯ ನಿರ್ಮಾಣ ಕಾರ್ಯಕ್ರಾಗಿ ತಕ್ಷಣವೇ ಆಳ್ಳ ಮಾಡುತ್ತಾನೆ. ಅದೇ ಸಮಯದಲ್ಲಿ ನರಸಿಂಹಪುರದಲ್ಲಿ ದೇಶಪಾಂಡ ಮನೆತನದ ಉಮಾಪತ್ರಿ ಪಂಡಿತರೆಂಬ ಭಕ್ತರು ಆ ಸ್ಥಳದಲ್ಲಿ ಉಪಾಸನಾನಿರತನಾಗಿರುತ್ತಾರೆ. ಪವಿತ್ರತೀರ್ಥ ಕ್ಷೇತ್ರದ ದಂಡೆಯ ಮೇಲೆ ಕೋಟಿ ನಿರ್ಮಾಣಗೊಂಡಲ್ಲಿ ಅದರ ಪಾವಿತ್ರ್ಯವು ಸಷ್ಟುವಾಗಬಿಹುದಲ್ಲಿ ಎಂಬ ಹೊರಗು ಆತನಿಗೆ ಆರಂಭವಾಗುತ್ತದೆ. ಆಗ ಒಂದು ದಿನ ಇದಕ್ಕಿಂದಂತೆ ಬಾದಶಾಹನಿಗೆ ವಿಪರೀತ ಉದರಶಾಲೆಯು ಆರಂಭವಾಯಿತಂತೆ. ಆಗ ಪ್ರಧಾನ ವಚೀರರು ಬಂದು ಆ ಸ್ಥಳಮಹಾತ್ಮವನ್ನು ವಿವರಿಸಿದಾಗ ಬಾದಶಾಹನು ಕೋಟಿ ಕಟ್ಟಿಸುವುದನ್ನು ನಿಲ್ಲಿಸಿದನಂತೆ. ನರಸಿಂಹನ ತೀರ್ಥಪ್ರಸಾದ ಸ್ವೀಕರಿಸಿದ ನಂತರ ಆತನ ರೋಗವು ಗುಣವಾಯಿತಂತೆ. ಇದರಿಂದ ಪ್ರಭಾವಿತನಾದ ಆದಿಲ್ ಶಹನು ದೇವನ ಹೆಸರಿನಿಂದ ಅನೇಕ ಗ್ರಾಮಗಳನ್ನು ದಾನ ಮಾಡಿದನೆಂದೂ, ದೇವಾಲಯದ ನೌಕರ ವರ್ಗದವರಿಗೆ ಭೂಮಿಗಳನ್ನು ಇನಾಮಾಗಿ ಹೊಟ್ಟನೆಂದೂ, ಇಂದಿಗೂ ಅಚ್ಚಕ ವರ್ಗದವರು ಆ ಭೂಮಿಯ ಒಡೆತನವನ್ನು ಹೊಂದಿರುವರೆಂದೂ “ಶ್ರೀಕೃಷ್ಣ ನರಸಿಂಹಪುರ” ಎಂಬ ಗ್ರಂಥವನ್ನು ಬರೆದು ಮುದ್ರಿಸಿದ ಶ್ರೀ ಗೋ.ಹ. ದಂಡವತೆ ಇವರು ತಿಳಿಸುತ್ತಾರೆ.

ಆಲ್ ಆದಿಲ್ ಶಹನು ಈ ಕ್ಷೇತ್ರಕ್ಕೆ ಬಂದು ಹೊದಂದಿನಿಂದ ಭಕ್ತರು ಸಾಕಷ್ಟು ಪ್ರಮಾಣದಲ್ಲಿ ಈ ಕ್ಷೇತ್ರಕ್ಕೆ ಬರತೊಡಗಿದರು. ನರಸಿಂಹಪುರದ ಏರಡೂ ಬದಿಯಲ್ಲಿ ಭೀಮಾ ಹಾಗೂ ನೀರಾ ನದಿಗಳು ಹರಿಯುವುದುಂಟು. ಬಹು ರಮಣೀಯವಾದ ದೃಶ್ಯದಿಂದ ಕೂಡಿದ ಈ ಪ್ರದೇಶವು ಎಂಥವರ ಮನವನ್ನೂ ತನ್ನತ್ವ ಆಕರ್ಷಿಸುವು

ದುಂಟು. ಈ ಸದಿಗಳ ದಂಡಗುಂಟೆ ಅನೇಕ ಸ್ವಾನ ಘಟ್ಟಿಗಳನ್ನು ನಿರ್ಮಿಸಿದ ದಾಸಿಗಳ ಶಿಲಾಲೇಖಿಗಳಿವೆ. ಆಲೀ ಆದಿಶ್ರೋತರವನ ಕೊಕರಿಯಲ್ಲಿದ್ದ ಮುಧೋಜಿ ಹಾಗೂ ನಳಕುಗಳ ದೇಶಮುಖರಿಂದಲೂ ಸ್ವಾನಘಟ್ಟಿಗಳು ನಿರ್ಮಾಣಗೊಂಡಿವೆ. ಶ್ರೀ.ಶ. ೧೯೧೫ ವಿಶ್ವಾಸು ನಾಮ ಸಂವತ್ಸರ ಮಾಘ ತುಢ್ಣ ವಿಕಾದಶಿಯ ದಿನ ಈ ಸ್ವಾನಘಟ್ಟವನ್ನು ನಿರ್ಮಿಸಲಾಯಿತೆಂದು ಆ ಶಿಲಾಲೇಖಿಗಳಿಂದ ತಿಳಿದುಬರುತ್ತದೆ. ಮುಧೋಜಿ ಸೋದರರು ಹರಿನಾರು ಕಂಬಗಳಿಂದ ಕೂಡಿದ ದೇವಾಲಯವನ್ನು ನಿರ್ಮಿಸಿದರು. ಮುಧೋಜಿ ಶ್ರೀ.ಶ. ೧೯೧೯ರವರೆಗೆ ಜೀವಿತನಾಗಿದ್ದನೇಂದು ತಿಳಿದು ಬರುವುದು. ಇಲ್ಲಿ ಅಶ್ವತ್ಥ ರೂಪಿ ನರಸಿಂಹನ ಪೂಜೆಯೂ ಇದೆ. ದೇವಾಲಯದ ಒಂಭಾಗದಲ್ಲಿರುವ ಅತ್ಯಂತ ಹಳೆಯದಾದ ವಟವೃಕ್ಷವನ್ನು ಅಕ್ಷಯವಟವೆಂದು ಪೂಜಿಸುತ್ತಾರೆ.

ಈ ಕ್ಷೇತ್ರದಲ್ಲಿ ಸೇವೆಗ್ರದ ಅನೇಕ ಪ್ರಮುಖಿರ ಹೆಸರುಗಳನ್ನು ಸಹ ನಾವು ಕಾಣಬಹುದು. ಕುಲಕರ್ಣಿ, ಜೀನಸಿವಾಲೆ, ಗಂಗಾಖೇಡಕರ, ಬಾಬಾ ಬಾವಡೇಕರ -ಪೀಗೆ ಅನೇಕ ಮಹನೀಯರು ದೇವನ ಸೇವೆಗ್ರದ ವಿಚಾರವಾಗಿ ಶಿಲಾಲೇಖಿಗಳನ್ನು ನಾವು ಸೋಡಬಹುದಾಗಿದೆ. ಗ್ರಂಥಕಾರರಾದ ಶ್ರೀ ದಂಡವತೆಯವರು ಇಲ್ಲಿರುವ ನರಸಿಂಹ ಮೂರ್ತಿಯನ್ನು ಅದ್ಯತಂಕರಾಚಾರ್ಯರು ಪ್ರತಿಷ್ಠಾಪನೆ ಮಾಡಿದರೆಂದು ಹೇಳಿ ಅವರಿಂದ ರಚಿತವಾದ ನರಸಿಂಹ ಸ್ತುತಿಯ ಉಲ್ಲೇಖಿವನ್ನು ಮಾಡುತ್ತಾರೆ.

ಭತ್ತಪತಿ ಶಿವಾಜಿ ಮಹಾರಾಜರ ಗುರುಗಳಾಗಿದ್ದ ಸಮಧಿ ರಾಮದಾಸರು ತಮ್ಮ ಪ್ರವಾಸಕಾಲದಲ್ಲಿ ಶ್ರೀ.ಶ. ೧೯೪೧ರ ಸುಮಾರಿನಲ್ಲಿ ಈ ನೀರಾ ನರಸಿಂಹ ಕ್ಷೇತ್ರಕ್ಕೆ ಬಂದು ಮೋದರೆಂದು ಆವರು ರಚಿಸಿದ ಒಂದು ಪದ್ಧತಿಂದಲೇ ತಿಳಿದು ಬರುತ್ತದೆ.

ಮಹಾಭಕ್ತ ಪ್ರವಾದ ಕಷ್ಟವಿಲಾ
ಹೃಷೋನಿ ತಯಾಕಾರಣ ಸಿಂಹರೂಪಾಲಾ
ಮಹಾಭಕ್ತ ಪ್ರವಾದ ಯಾದೃತ್ಯಕುಳಿ

ಚಿತಾಪಾಪರೂಪಿ ತಯಾ ದೇವಿವೇನಾ
ಜನಿಂ ದೈತ್ಯತೋ ರಾಮ ಮುಖಿಹೃಷಿನಾ

ಅಲ್ಲದೆ ಶ್ರೀ ರಾಮದಾಸ ಪ್ರಭುಗಳು ಈ ದೇವನ ಅರ್ಚನೆಯ
ಕಾಲದಲ್ಲಿ ಹೇಳಿದ ಒಂದು ಪದ್ಯವು ಇದೆ.

ಚರಚರ ಘಾಡಿ ವಿಭಾಂಡಿ
ತರತರ ಅಂತ್ರಮಾಳಾಜಧೋನಿ ಕಾರಿ
ಭರಭರ ಆವೇಶ ಪೂರ್ಣೀ ಕ್ಷೋಧ ಭಡಾಡಿ
ಬ್ರಹ್ಮಪ್ರಲಯ ಜ್ಯೋಪಾವಕ ಧಡಾಡಿ

ಈ ಪದ್ಯದಿಂದ ಸಮರ್ಥರು ಹಿರಣ್ಯಕಶ್ಯಪನ ಕೋಪ ಹಾಗೂ
ಸಂಷಾರವಾದನ್ನು ವರ್ಣಿಸಿದ್ದಾರೆ.

ಶ್ರೀ ಸಮರ್ಥರು ಕೊನೆಯ ಪಕ್ಷ ಎರಡು ಸಲವಾದರೂ ಈ
ಕ್ಷೇತ್ರಕ್ಷೇತ್ರ ಒಂದು ಹೋಗಿರಬಹುದು. ಶ್ರೀ.ಶ. ಗಳಿಗಿರ ಸ್ವಷ್ಟ
ಉಲ್ಲೇಖವು ದೊರೆಯುತ್ತದೆ. ಅವರು ಈ ಕ್ಷೇತ್ರದಲ್ಲಿದ್ದಾಗ ನಡೆದ
ಸಂಗತಿಯಾಂದನ್ನು ಹೇಳುತ್ತಾರೆ.

ಸಮರ್ಥರು ನೀರಾ-ಭೀಮಾ ಸಂಗಮ ಸಾಫಾದಲ್ಲಿ ತಮ್ಮ
ನಿತ್ಯವಿಧಿಗಳನ್ನು ವುಗಿಸಿಕೊಂಡು ಪಾಲಿಯ ಚಡೆಗೆ
ಪ್ರಯಾಣಸನ್ವದ್ಧರಾಗಿದ್ದರು. ಪ್ರತಿ ದಿನ ಅವರು ಭಿಕ್ಷೂಟನೆಯಿಂದ ತಂದ
ಅನ್ವಯನ್ನು ತೀರ್ಥಪ್ರೋಕ್ಷಣೆ ಮಾಡಿ ಅದರಲ್ಲಿ ಒಂದು ಭಾಗ
ದೇವನಿಗಾಗಿಯೂ, ಇನ್ನೊಂದನ್ನು ಹಸುವಿಗೂ, ಮೂರನೇ ಭಾಗವನ್ನು
ಜಲಚರ ಪ್ರಾಣಿಗಳಿಗೂ, ನಾಲ್ಕನೇಯ ಭಾಗವನ್ನು ತಮೋಂದಿಗಿದ್ದ
ಶಿಷ್ಯರೊಂದಿಗೆ ಭೋಜನ ಮಾಡುತ್ತಿದ್ದರು. ಒಂದು ದಿನ ವ್ಯದ್ಧ ಬ್ರಾಹ್ಮಣ
ಹಸಿದಿರುವುದನ್ನು ಕಂಡಾಗ ಅತಿಧಿದೇವೋ ಭವ ಎಂದು. ತಮ್ಮ
ಅನ್ವಯನ್ನು ಆತನಿಗೆ ಕೊಟ್ಟಿರಂತೆ. ಭೋಜನ ನಂತರ ಮುಖ ಶುದ್ಧಿಗಾಗಿ
ತುಲಸೀದಲವನ್ನಿತ್ತರಂತೆ. ಹೊಟ್ಟೆ ತುಂಬ ಭೋಜನ ಮಾಡಿದ ಆ ವ್ಯದ್ಧ
ಬ್ರಾಹ್ಮಣನು ಅಲ್ಲಿಯೇ ವಿಶ್ವಾಂತಿಗಾಗಿ ಮಲಗಿದನಂತೆ. ಸಮರ್ಥರು

ತಮ್ಮ ಪ್ರಯಾಣದ ಸಿದ್ಧತೆಯಲ್ಲಿ ನಿರತರಾದಾಗ ಆ ವೃದ್ಧ ಬ್ರಾಹ್ಮಣಾನು ಇಷ್ಟೇಕೆ ಅವಸರ ಇಂದು ನರಸಿಂಹ ದೇವಾಲಯದಲ್ಲಿ ನಿಮ್ಮ ಕೀರ್ತನವಾಗಲೆ ಎಂದನಂತೆ. ಅದನ್ನು ಕೇಳುವ ಅಪೇಕ್ಷೆಯು ನಮಗಿದೆ ಎಂದು ಹೇಳಿ ಆ ವೃದ್ಧನು ಹೊರಟು ಹೋದನಂತೆ. ಸಾಯಂ ಸಂಧಾರ್ಯ ಮುಗಿದ ನಂತರ ಮಾರುತಿಗೆ ವಂದಿಸಿ ನರಸಿಂಹ ದೇವಾಲಯದಲ್ಲಿ ಸಮರ್ಥರು ಕೀರ್ತನಕ್ಕಾಗಿ ಸಿದ್ಧರಾದರು. ಕಣ್ಣಿಷ್ಟಕೊಂಡು ತದೇಕ ಚಿತ್ತದಿಂದ ಧ್ಯಾನಾಸಕ್ತರಾದರು. ಶೈಲೀತ್ರಗಳ ಗುಂಟಿನಲ್ಲಿ, ಮಧ್ಯಾಂತ ಕಂಡ ವೃದ್ಧನು ಎಲ್ಲಿಯಾದರೂ ಕಾಣಬಿರುತ್ತಾನೇಯೋ ಎಂದು ನೋಡಿದರು. ಆಗ ಇದ್ದಕ್ಕಿದ್ದಂತೆ ಅವರ ಮುಖಿದಿಂದ -

ಉಭಾಸಿಂಹಾಸನಿ ತೋಚಿದ್ವಿಜ
ವಿಕಾಸಲೇ ಆಸೆಮುಖಾಂಘುಜ

ಎಂದು ಹೇಳಿದಾಗ ಧಾರಾಕಾರವಾಗಿ ನೇತ್ರಗಳು ತುಂಬಿ ಬಂದವು.

ಅದಿಲ್ ಶಾಹೀ ರಾಜ್ಯದಿಂದ ಈ ದೇವನಿಗೆ ಕೊಡಲ್ಪಟ್ಟಿ ಜಮೀನುಗಳನ್ನೆಲ್ಲ ಯಥಾರೀತಿಯಲ್ಲಿ ಮರಾಠರು ಹಿಂದಿನಂತೆ ಮುಂದುವರಿಸಿಕೊಂಡು ಬಂದಿದ್ದಾರೆ. ಜೆರಂಗಜೇಬನು ನೀರಾ ನರಸಿಂಹ ಕ್ಷೇತ್ರದ ಹತ್ತು ಮೈಲಿನ ಅಂತರದಲ್ಲಿರುವ ಅಕಲೂಜ ಎಂಬಲ್ಲಿ ತನ್ನ ಭಾವಣೆಯನ್ನು ಹಾಕಿದ್ದನೆಂದು ತಿಳಿದುಬರುತ್ತದೆ. ಆಗ ನರಸಿಂಹಪುರ ನಿವಾಸಿಗಳು ಈ ದೇವನನ್ನು ಗುಪ್ತ ರೀತಿಯಿಂದ ರಕ್ಷಿಸಿಕೊಂಡು ಬಂದರೆಂದು ತಿಳಿದುಬರುತ್ತದೆ.

ನೀರಾ ನರಸಿಂಹ ಕ್ಷೇತ್ರವು ಕನಾಟಕ ಹಾಗೂ ಮಹಾರಾಷ್ಟ್ರದ ನರಸಿಂಹ ಭಕ್ತರಿಗೆಲ್ಲ ಮಹಾ ಪುಣ್ಯ ಸ್ಥಳವೆನಿಸಿಕೊಂಡಿದೆ. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಈ ಕ್ಷೇತ್ರಕ್ಕೆ ಬಂದು ಹೋಗುತ್ತಾರೆ.

ಮಹಿಂಪತ್ರಿದಾಸರು

ದಾಸ ಸಾಹಿತ್ಯ ಶ್ರೀಮನ್ ಮಧ್ಯಾಚಾರ್ಯರ ದ್ವೇತ ತತ್ತ್ವವನ್ನು ಅನುಕರಿಸಿಕೊಂಡು ‘ದಾಸೋಚಂ’ ಎಂಬ ಅಭಿಧಾನದಿಂದ ದಕ್ಷಿಣ ಭಾರತದಲ್ಲಿ, ವಿಶೇಷವಾಗಿ ಕರ್ನಾಟಕದಲ್ಲಿ ಪ್ರಚಾರಕ್ಕೆ ಬರುವಂತಾಯಿತು. ಇದೇ ಸಮಯದಲ್ಲಿ ಸಮ್ಮ ನೇರೆ ನಾಡಾದ ಮಹಾರಾಷ್ಟ್ರದಲ್ಲಿ ನಾಥ ಸಂಪ್ರದಾಯವು ಚೆಳೆದು ಬಂದಿದ್ದರೇ, ಅಂಥ್ ಭಾಗದಲ್ಲಿ ತಾಳ್ಳಪಾಕಂ ಮನತನದವರು ಅನೇಕ ರೀತಿಯ ಭಕ್ತಿಗಳನ್ನು ರಚಿಸಿದರು. ತಮಿಳು ನಾಡಿನಲ್ಲಿ ಉಳ್ಳರರು ಪ್ರಾದೇಶಿಕ ಭಾಷೆಯಲ್ಲಿ ಅನೇಕ ಪ್ರಬಂಧಗಳನ್ನು ರಚಿಸಿ, ಜನಸಾಮಾನ್ಯರಲ್ಲಿ ಭಕ್ತಿ ಪಂಥವು ಚೆಳೆಯುವಂತೆ ಮಾಡಿದರು. ಹೀಗೆಯೇ ಇಡೀ ದಕ್ಷಿಣಾಪಥದಲ್ಲಿ ತಮ್ಮ ಪ್ರಾದೇಶಿಕ ಭಾಷೆಗಳನ್ನು ಬಳಸಿಕೊಂಡು ಸಂಸ್ಕರಿಸಿದ್ದು ಅಪಾರವಾಗಿ ಯೊಮ್ಮೆಕೊಂಡಿದ್ದ ಭಕ್ತಿ ಪ್ರಧಾನವಾದ ಸಾಹಿತ್ಯವನ್ನು ಪ್ರಾಂತೀಯ ಭಾಷೆಗಳಿಗೆ ಅಳವಡಿಸಿಕೊಂಡು ಅನೇಕ ಗೀತೆಗಳನ್ನು ರಚಿಸಲಾಯಿತು.

ಕರ್ನಾಟಕ ಪರಿದಾಸಪಂಥವು ನರಪರಿ ತೀರ್ಥರಿಂದ ಪ್ರಾರಂಭಗೊಂಡು ಶ್ರೀಪಾದರಾಜರಿಂದ ಪ್ರೋತ್ಸಿತವಾಗಿ ವ್ಯಾಸರಾಯರಿಂದ ಅನೇಕ ಮುಖಿಗಳ ಪರವನ್ನು ಕಾಣುವಂತಾಯಿತು. ಮರೆಯಲಾಗದ ಮಹಾ ಸಾಮೃಜ್ಯವೆಂದು ಕರೆಸಿಕೊಂಡ ವಿಜಯನಗರದ ಕೃಷ್ಣದೇವರಾಯನ ಕಾಲದಲ್ಲಿ ಈ ಸಾಹಿತ್ಯಕ್ಕೆ ವಿಶೇಷ ರೀತಿಯ ಚೆಂಬಿಲವೂ

ಪ್ರೌಢುಧ್ವಾ ಚೊರೆತುದು ವಿಶೇಷದ ಸಂಗತಿ. ಈಂದು ವ್ಯಾಸರಾಯರ ಶಿಷ್ಯರಾದ ಪುರಂದರದಾಸರು, ಕನಕದಾಸರು, ವಾದಿರಾಜರು ಇವರೇ ಮೊದಲಾದವರಿಂದ ಈ ಭಕ್ತಿ ಪಂಥವು ನಾಡಿನ ತುಂಬೆಲ್ಲ ಮನೆ ಮನೆಗೂ, ಮನ ಮನಕ್ಕೂ ಮುಟ್ಟಿವ ರೀತಿಯಲ್ಲಿ ಲಕ್ಷ್ಮೀಪಲಕ್ಷ್ಮಿ ರೂಪದಲ್ಲಿ ಅನುಭವಪಡಿಸ್ತವಾದ ಸಾಹಿತ್ಯವು ಚೊರಬಿರುವಂತಾಯಿತು.

ಹೀಗೆ ವಿಪುಲವಾಗಿ ಬೆಳೆದ ಈ ಸಾಹಿತ್ಯವು ಆ ಸಾಮೃಜ್ಯದ ವಿಪತ್ತಿನೊಂದಿಗೆ ತಾನೂ ಮರೆಯಾಗಬೇಕಾದುದು ಕನ್ನಡ ನಾಡಿನ ಸಾಹಿತ್ಯಾಭ್ಯಾಸದ ದೃಷ್ಟಿಯಿಂದ ಒಷ್ಣ ವಿಷಾದನೀಯ ಸಂಗತಿ. ವಿಜಯನಗರದ ಪತನಾನಂತರ ಪುರಂದರದಾಸರಿಂದ ರಚಿತವಾದ ಪದಪದ್ಗತಗಳ ಕಟ್ಟು ಹೇಗೆ ಮಾಯವಾಯಿತೋ? ಯಾವ ರೀತಿಯಲ್ಲಿ ನತ್ತಿಸಿದೋಯಿತೋ? ಎಂಬ ಮಾತು ಇಂದಿಗೂ ನಿಗೂಢವಾಗಿರುವುದು. ಅಂದು ಸುದ್ಯೇವದಿಂದ ಜನರ ಯದೆಯದಲ್ಲಿ ಅಚ್ಚಳಿಯದೆ ಮೂಡಿದ ಭಾವ ಗೀತೆಗಳು ಕಾಲಾಂತರದಲ್ಲಿ ಅನೇಕರಿಂದ ಅನೇಕ ಬಗೆಯಾಗಿ ಚೊರೆಯಲ್ಪಟ್ಟ ಪರಿಶ್ರಮ ಸಂಗ್ರಹಕೆಯಿಂದಾಗಿ ಪುರಂದರ ದಾಸರ ಸಾಹಿತ್ಯದ ಹೊತ್ತಿಗೆಗಳನ್ನು ಇಂದು ನಾವು ಕಾಣುವಂತಾಗಿರುವುದು.

ವಿಜಯನಗರ ಪತನಾನಂತರ ಈ ದಾಸ ಸಾಹಿತ್ಯದ ಪ್ರವಾಹವನ್ನು ರಕ್ಷಿಸಿಕೊಂಡು ಬಂದ ಕೀರ್ತಿ ಬಿಜಾಪುರದ ಆದಿಲ್ ಶಾಹಿ ಸಾಮೃಜ್ಯಕ್ಕೆ ಸಲ್ಲಾತ್ತದೆ. ಪಕೆಂದರೆ ಪುರಂದರದಾಸರು ಕಾಲವಾದ ನಂತರ ನೂರು ವರ್ಷಗಳ ಮೇಲೆ ವಿಜಯದಾಸರು ಜನ್ಮತಾಳಿದರು. ಈ ವಿಜಯದಾಸರಿಂದ ಮುಂದೆ ಹರಿದಾಸಪಂಥದ ಪ್ರವಾಹವು ಓತಪ್ರೌಢವಾಗಿ ಪರಿದುದನ್ನು ಜನಸಾಮಾನ್ಯರು ಅಧಿಕಾರಿ ಕೊಂಡಿದ್ದಾರೆ. ಪುರಂದರದಾಸರು ಯಾಗೂ ವಿಜಯದಾಸರು ಇವರ ಕಾಲಾವಧಿಯ ಮಧ್ಯದಲ್ಲಿ ಕನ್ನಡ ದಾಸ ಸಾಹಿತ್ಯವನ್ನು ರಕ್ಷಿಸಿಕೊಂಡು ಬಂದ ಮಹಿಷತೀರಾಯರ ಕೃತಿಗಳನ್ನು ಕುರಿತು ಅಭ್ಯಾಸ ಮಾಡಬೇಕಾದುದು ಕನ್ನಡಿಗರ ಆದ್ಯಕರ್ತವ್ಯವೇನಿಸುತ್ತದೆ.

ವಿಜಯನಗರದ ಪತನಾನಂತರ ಹಿಂದು ಸಂಸ್ಕತಿ, ಹಿಂದೂ ಸಾಹಿತ್ಯ ಇವುಗಳಿಗೆ ಯಾವ ಸ್ಥಾನಮಾನಗಳೂ ಇಲ್ಲದಂತಹ

ವರಿಕ್ಷಿತಿಯೋದಗಿದಾಗ ಆದಿಲ್‌ಶಾಟಿ ಮನೆತನದವರು ತಾವು ಸ್ವತಃ ಅನೇಕ ಭಕ್ತಿಗೀತೆಗಳನ್ನು ಪಾಸ್‌ ಭಾಷೆಯಲ್ಲಿ ರಚಿಸಿದರಲ್ಲದೆ ಹಿಂದೂ ದೇವತೆಗಳಾದ ಸರಸ್ವತಿ, ನರಸಿಂಹ, ಗಣಪತಿ ಹಾಗೂ ಮಹಡೇವನನ್ನು ಸ್ತುತಿಸಿರುವ ಇಬ್ರಾಹಿಂ ಆದಿಲ್‌ಷಷ್ಟಾನಿಂದ ರಚಿತವಾದ ಇಬ್ರಾಹಿಂನಾಮಾ ಗ್ರಂಥವು ಅತ್ಯಮೂಲ್ಯವಾದ ಸಂಗೀತ ಸಾಂಪ್ರದಾಯಿಕೆಯನ್ನುತ್ತದೆ.

ಮಹಿಷತಿರಾಯರು ಗಂಗಾರಲ್ಲಿ ಜನಿಸಿದರು, ಇವರು ಹುಟ್ಟಿದ ನ್ಯಾಯ ವರುಷಗಳ ಮೇಲೆ ಶಿವಾಚಿ ಜನ್ಮತಾಳಿದ್ದರು. ರಾಯರು ಮೂಲತಃ ಕಾಧವಟಕೆ ಮನೆತನದವರು. ಇವರ ತಾತನ ಹೆಸರು ರಂಗಭಟ್ಟಿ. ತಂದೆಯ ಹೆಸರು ಕೊನೇರಿ ರಾಯ. ನಮಗೆ ತಿಳಿದಂತೆ ಈ ಮನೆತನದವರು ಮೊಟ್ಟಮೊದಲು ಭಾಗವತ ಸಂಪ್ರದಾಯದವರಿರ ಬಿಂದುದಂದು ಭಾಸವಾಗುತ್ತದೆ. ರಾಯರು ನರಸಿಂಹ ಭಾರತೀ ದೇವಮಂದಿರದಲ್ಲಿ ಪುರಾಣ ಹೇಳುತ್ತಿದ್ದ ಕಾಲದಲ್ಲಿ ಅಂದಿನ ಪ್ರಧಾನ ಸಚಿವರ ಮಗನಾದ ಖಿಂಬಾಸ್‌ಹಿನನ ಗಮನಕ್ಕೆ ಮೊಟ್ಟಮೊದಲು ಇವರು ಬರುವಂತಾದರೆಂದು ಅವರ ಜೀವನದ ಅಭಾಸದಿಂದ ತಿಳಿದುಬಿರುತ್ತದೆ.

ವಿಜಾಪುರದ ಕೋಟೆಯ ಸಮೀಪದಲ್ಲಿರುವ ನರಸಿಂಹ ದೇವಾಲಯವು ದ್ವಾದಶ ರೂಪಗಳಲ್ಲಿಂದಾದ ನರಸಿಂಹನ ದೇವಾಲಯವಲ್ಲ. ಅದು ನರಸಿಂಹ ಭಾರತಿಗಳ ಪಾದುಕೆಗಳಿರುವ ಸ್ನಿಧಾನದಿಂದ ಕೂಡಿದ ಬಂದು ಮಂದಿರ. ಅಲ್ಲಿ ಇವರು ಪುರಾಣ ಹೇಳುತ್ತಿದ್ದರೆಂಬುದು ಜನಜನಿತ. ಅಂದು ಇವರು ಹೇಳುತ್ತಿದ್ದ ಪುರಾಣ ಅಂದಿನ ಕಾಲದಲ್ಲಿ ಅತ್ಯಂತ ಪ್ರಚಲಿತವಾಗಿದ್ದ ಸಂತ ಏಕನಾಥ ಭಾಗವತ ಆಗಿರಬೇಕು ಎಂದು ಉಣಿಸಲು ಸಾಧ್ಯತೆಗಳಿವೆ. ನಾನು ಚಿಕ್ಕವನಿರುವಾಗ ಈ ಮಂದಿರದಲ್ಲಿ ‘ಧನ್ಯಧನ್ಯವೋ ಪ್ರದಕ್ಷಿಣ ಸದ್ಗುರುರಾಯಾಚಿ’ ಎಂದು ಪಲ್ಲಕ್ಕಿ ಸೇವೆಯಲ್ಲಿ ಹಾಡುತ್ತಿದ್ದುದನ್ನು ಕೇಳಿದ್ದೇನೆ.

ವಿಜಾಪುರವನ್ನಾಳಿದ ಮಹಮದಿಯರು ತಮ್ಮ ರಾಜ್ಯದ ಆಡಳಿತ ಭಾಷೆಯನ್ನಾಗಿ ಮೋಡಿಲೀಪಿ ಹಾಗೂ ಮರಾಠಿಭಾಷೆಯನ್ನು ಹೆಚ್ಚಾಗಿ

ಬಳಿಸುತ್ತಿದ್ದರೆಂಬುದು ಅಂದಿನ ಕಾಲದ ದಾಖಿಲೆಗಳನ್ನು ಅಭ್ಯಾಸ ಮಾಡಿದಲ್ಲಿ ತಿಳಿದುಬರುತ್ತದೆ. ರಾಯರಿಗೆ ಕನ್ನಡ, ಉದ್ಯು, ಪಾಸೀಕ ಹಾಗೂ ಮಾರಾಟೀ, ಸಂಸ್ಕೃತ ಭಾಷೆಗಳಲ್ಲಿ ಒಳ್ಳೆಯ ಪ್ರಭುತ್ವವಿಶೇಷಂಬುದು ಅವರ ಜೀವನದ ಅಭ್ಯಾಸದಿಂದ ತಿಳಿದುಬರುವುದು. ರಾಯರು ಗಡಿಗಳಲ್ಲಿ ಮೊದಲು ವಿಪಾಸ್ ಖಾನನ ಸೇವೆಯನ್ನು ಅಂಗೀಕರಿಸಿದರು. ನಂತರ ಇಂರಿಂದ ಇಂರವರೆಗೆ ಅಂದರೆ ೨೦ ವರ್ಷಗಳ ಕಾಲ ಸಾಮ್ರಾಜ್ಯದ ವಿಚಾಂಚಿಗಳಾಗಿ ಹಾಗೂ ಒಳ್ಳೆ ತಜ್ಞ ಎಂಜಿನಿಯರರಾಗಿ ಸೇವೆ ಸಲ್ಲಿಸಿದರು. ಈ ಇಪ್ಪತ್ತು ವರ್ಷಗಳ ಕಾಲಾವಧಿಯಲ್ಲಿ ರಾಜಧಾನಿಯಾದ ವಿಜಾಪುರ ನಗರವನ್ನು ಸರ್ವಾಂಗ ಸುಂದರವಾಗಿ ಬೆಳೆಸಿದ ಕೇತ್ತಿಗೆ ಕಾರಣರಾದವರೆಂದರೆ ಮಹಿಪತಿರಾಯರು. ಬಾದಷಾಹನ ಅಪ್ಪಣಿಯಂತೆ ಬಹು ಎತ್ತರದ ಸ್ಥಳ ಮುಡುಕಿ ‘ಬೇಗಂ ತಾಲಾಬ್’ ಎಂಬ ಕೆರೆಯನ್ನು ಕಟ್ಟಿಸಿ, ಆ ಕೆರೆಯ ನೀರು ವಿಜಾಪುರದ ತುಂಬೆಲ್ಲ ಹರಿದು ಉದ್ಯಾನವನಗಳಲ್ಲಿ ಮುಗಿಲೆತ್ತರಕ್ಕೆ ತಾನೇತಾನಾಗಿ ಕಾರಂಬಿಗಳ ರೂಪದಲ್ಲಿ ಹಾರುವಂತೆ ಮಾಡಿದವರು ಮಹಿಪತಿರಾಯರು. ಅವರ ಈ ಸಾಹಸ ಆಗ್ರಾದ ಹಾಗೂ ದಿಲ್ಲಿಯ ಕೆಂಪು ಕೋಟಿಗಳಲ್ಲಿ ತೋರುವ ವೈಭವವನ್ನು ಮೀರಿಸುವಂತೆ ಮಾಡಿತು.

ರಾಯರ ಕಾಲದಲ್ಲಿ ಆದಿಲ್ ಷಾಹಿ ಸಾಮ್ರಾಜ್ಯದ ವೈಭವವ ಉತ್ತಂಗ ಶಿಖರವನ್ನು ಮುಟ್ಟಿತೆಂಬ ಬಗ್ಗೆ ೪೦ದು ಅವರ ಕಾಲದಲ್ಲಿ ರಚಿತವಾಗಿ ಅಳಿದುಳಿದುಕೊಂಡು ಬಂದಿರುವ ಸ್ವಾರ್ಥಕಗಳೇ ಸಾಕ್ಷಿಯಾಗಿ ನಿಂತಿವೆ.

ಮತಾಂಥನಾದ ಜೀರಂಗಜೀಬನು ದಕ್ಷಿಣಾ ಪಥಕ್ಕೆ ಸರ್ ಸುಬೇದಾರನೆಂದು ನಿಯುಕ್ತನಾಗಿ ಜೀರಂಗಾಬಾದಿಗೆ ಬಂದಾಗ ಮಹಾನುಭಾವರಾದ ಹಾಗೂ ಸೂಭಿ ಪಂಥಾನುಯಾಯಿಗಳಾದ ಶಾನುಂಗರು ಮುಂದಾಗಬಹುದಾದ ಭವಿಷ್ಯತ್ವನ್ನು ತಮ್ಮ ದೂರದೃಷ್ಟಿಯಿಂದ ಅರಿತುಕೊಂಡು ಚಿಂತಿಸಿ ಅಕ್ಸಿಕ್ಕವಾಗಿ ಮಹಿಪತಿರಾಯರನ್ನು ಅಡ್ಡಗಟ್ಟಿ ಅವರ ಅಂತರಾತ್ಮವನ್ನು ಪರೀಕ್ಷೆಮಾಡಿ, (ಮೌತ್ ಕಾ ಫಾನ್)

ದುಷ್ಪಾತ ಎಂದು ಹೇಳಿ ಅಧ್ಯಶ್ವರಾದಾಗ, ರಾಯರ ಜೀವನದ ಮೂಲಕ್ಕೊಂಡು ಭಾಗವು ಪ್ರಾರಂಭವಾಗುತ್ತದೆ. ಅವರು ಬಾದಶಾಹರನ್ನು ಕೂಡು ತಮ್ಮ ಸಾಧನೆಗಾಗಿ ಅವರಿಂದ ಅಪ್ಪಣೆಯನ್ನು ಪಡೆದು ಗಳಿಂಗಿರಿಂದ ಉಗ ರವರೆಗೆ ಕಾಖಿಂಡಕೇ ಗ್ರಾಮದಲ್ಲಿ ಬಂದು ವಾಸಮಾಡಬಯಸುತ್ತಾರೆ. ಈ ಕಾಲಾವಧಿಯಲ್ಲಿ ಅವರಿಗೆ ಭಾಸ್ಕರ ಸ್ವಾಮೀಗಳ ಸರವಾಸವು ಪ್ರಾರ್ಪಣವಾಗುತ್ತದೆ. ಅಂದು ನಮ್ಮ ನಾಡಿನ ಪ್ರಾಕರಂಡಲ್ಲಿಲ್ಲಾ ಸಮಫ್ರ ರಾಮದಾಸರ ಪ್ರಭಾವವು ಸಾಕಷ್ಟು ಪ್ರಾಪ್ತಿರಂಡಲ್ಲಿತ್ತು. ಮದಾಮುಖಿಮರಾದ ರುಕ್ಣಿ ಪಂಡಿತರು ಗಳಿಗಂರಿಂದ ಗಳಿಗಂರವರೆಗೆ ಅಂದರೆ ಗಂಗೆ ವರ್ಷಗಳ ಕಾಲ ಬಾಳಿದವರು. ಈ ರಾಜ್ಯದಲ್ಲಿಯೇ ಬಾಳಿದರು. ಇದೇ ಕಾಲದಲ್ಲಿ ಅಗರಬೇಡದ ದ್ವೇಷಾಯಾಚಾರ್ಯರು, ಸಿಂದಗಿಯ ಜಕ್ಕಪ್ಪಯ್ಯನವರು ಈ ನಾಡಿನಲ್ಲಿ ಅಗ್ರಮೇಂದರೆಂದು ತಿಳಿದುಬಿರುವುದು. ರಾಯರು ಕಾಖಿಂಡಕೇ ಗ್ರಾಮಕ್ಕೆ ಬಂದಷಂತರ ಸುಮಾರು ಎಂಟು ವರ್ಷಗಳ ಮೇಲೆ ಅಂದರೆ ಗಳಿಂಗಿರಲ್ಲಿ ಅವರಿಗೆ ಮೊದಲ ಸಂತಾನವಾಯಿತೆಂದು ತಿಳಿದುಬಿರುವುದು.

ರಾಯರು ಸರಕಾರಿ ಚಾಕರಿಯಲ್ಲಿದ್ದಾಗ ಗಳಿಂಗಿರಲ್ಲಿ ಗೋಲೆಂಬಾಡವರೆಂದಿಗೆ ಒಷ್ಟಂದವಾಗುವಂತೆ ನೋಡಿಕೊಂಡರು. ಮುಂದೆ ಕೇವಲ ಮತ್ತು ವರ್ಷಗಳಲ್ಲಿ ಶಿವಾಚಿ ತೋರಣಗಡವನ್ನು ಸ್ಥಾಧಿಕಾರಪಡಿಸಿಕೊಂಡನು. ಎಲ್ಲಿಯವರೆಗೆ ಜಾವಳಿ ಪ್ರಾರಂತ್ಯವು ಆದಿಲ್‌ಷಾಹರ ಕೈಯಲ್ಲಿತ್ತೋ, ಅಲ್ಲಿಯವರೆಗೆ ಶಿವಾಚಿಯ ಯಾವುದೇ ತರಬ್ದ ಜಟಿಪಟಿಕೆಗಳ ಬಗ್ಗೆ ವಿಜಾಪುರದವರು ಅಷ್ಟೋಂದು ಗಮನಿಸಿದಂತೆ ತೋರಿಬರುವುದಿಲ್ಲ. ಗಳಿಂಗಿರಲ್ಲಿ ಜನವರಿ ತಿಂಗಳು ಜಾವಳಿ ಪ್ರಾರಂತ್ಯ ಕೈಬಿಟ್ಟು ಮೋದಮೇಲೆ ಇಡೀ ಕೊಂಕಣಾಪಥವು ಆದಿಲ್‌ಷಾಹಿ ಸಾಮ್ರಾಜ್ಯದಿಂದ ಕೈಬಿಟ್ಟು ಮೋಗುವ ಭೀತಿಯ ಪ್ರಾರಂಭವಾಯಿತು.

ರಾಯರು ಸರ್ವಸಂಗ ಪರಿತ್ಯಾಗ ಮಾಡಿ ಏಕಾಂತವಾಸಿಗಳಾಗಿ ಯೋಗಾಭ್ಯಾಸ ನಿರತರಾದುದು ದಾಸ ಸಾಹಿತ್ಯದಲ್ಲಿಯೇ ವಿಶೇಷದ ಸಂಗತಿ ಎಂದೆನಿಸಿಕೊಳ್ಳುವುದು. ದಾಸ ಸಾಹಿತ್ಯದಲ್ಲಿ ಯೋಗಾಭ್ಯಾಸಕ್ಕೆ

ಅತ್ಯಂತ ಮಹತ್ವದ ಸ್ಥಾನವನ್ನಿತ್ತವರಲ್ಲಿ ಮಹಿಷತಿರಾಯರೇ ಮೊಟ್ಟಮೊದಲೀಗರಂಬಿ ಮಾತನ್ನು ನಾವು ಒಪ್ಪಿಕೊಳ್ಳಲೇ ಬೇಕಾಗುವುದು.

ಪುರಂದರಧಾಸರ ಸಂತರ ಆ ಸಾಹಿತ್ಯದ ಪ್ರಾಚೀಯವನ್ನು ರಕ್ಷಿಸಿಕೊಂಡು ಬಂದವರಲ್ಲಿ ಹಿರಿಯರಾದ ಮಹಿಷತಿರಾಯರು. ಅಲ್ಲದೆ ಪುರಂದರಧಾಸರಿಗೆ ದೊರೆತಂತೆ ರಾಜಾಶ್ರಯವನ್ನು ಹೊಂದಿದ ಧಾಸರೆಂದರೆ ಮಹಿಷತಿರಾಸರೊಬ್ಬರೇ ವಿನಃ ಇನ್ಮೈಷ್ಟಿರಿಲ್ಲ. ಇನ್ನುಳಿದ ಧಾಸರಂತೆ ಪುರಂದರ ವಿಶಲ ಅಥವಾ ವಿಶಲ ಎಂಬ ಅಂಕಿತವನ್ನಿಟ್ಟಿಕೊಳ್ಳಬೇಕೆಂದು ಅವರು ಮಹಿಷತಿ, ಧಾಸ ಮಹಿಷತಿ, ಚಿಣ್ಣಮಹಿಷತಿ, ಕಂದ ಮಹಿಷತಿ, ಮೂಢ ಮಹಿಷತಿ ಎಂಬ ಹೆಸರಿನಿಂದ ಪದಪದ್ಗಳನ್ನು ರಚಿಸಿದರು. ಇದೇ ರೀತಿಯಾಗಿ ವಿಚಾಪುರ ಜಿಲ್ಲೆಯವರಾದ ಹಾಗೂ ಪ್ರಾರ್ಥಕರಲ್ಲಿ ಕಾಖಿಂಡಕೇ ಗ್ರಾಮದವರಾದ ಮತ್ತು ವಿಜಯಧಾಸರ ಸಮಕಾಲೀನವರಾದ ಪ್ರಸನ್ನ ವೆಂಕಟಧಾಸರೂ ಕೂಡ ವಿಶ್ವಲ ಪದವನ್ನು ಅಂಕಿತವಾಗಿಟ್ಟಿಕೊಳ್ಳಬೇಕೆಂದು ವೆಂಕಟ ಎಂಬ ಅಂಕಿತದಿಂದಲೇ ಪದಪದ್ಗಳನ್ನು ಬರೆದಿರುವುದರಿಂದ ವಿಚಾಪುರ ಜಿಲ್ಲೆಯು ಧಾಸ ಸಾಹಿತ್ಯಕ್ಕೆ ಕೊಟ್ಟಿ ಬಂದ ವಿಶೇಷದ ಕೊಡುಗೆಯಾಗಿ ಮಹಿಷತಿರಾಯರು ಹಾಗೂ ಪ್ರಸನ್ನ ವೆಂಕಟಧಾಸರನ್ನು ನಾವು ಕಾಣುವಂತಾದೆವು.

ಭಾಗವತ ಪಂಥದ ಪ್ರಭಾವ ಇಲ್ಲವೇ ರಾಮಧಾಸ ಪಂಥೀಯರ ಪ್ರಭಾವ, ಅಥವಾ ಸೂಭೀ ಪಂಥದ ಪ್ರಭಾವದಿಂದಾಗಿ ಮಹಿಷತಿರಾಯರು ರಚಿಸಿದ ಮೊದಲನೆಯ ಕೆಲವು ಕೃತಿಗಳಲ್ಲೇಲ್ಲ ಅವರು ತಮಗೆ ಮಾರ್ಗದರ್ಶಕರಾದ ಭಾಸ್ಕರ ಸ್ವಾಮಿಗಳ ಗುರುಕಾರುಣ್ಯವನ್ನು ಕುರಿತುಬಾಯ್ತುಂಬಿ ಹೊಗಳಿರುವುದುಂಟು. ಹಾಗೆಯೇ ಅವರ ಮೇಲೆ ದತ್ತನ ಪ್ರಭಾವವೂ ವಿಶೇಷವಾಗಿದ್ದುದು ಕಂಡುಬರುವುದು. ಹೀಗಿದ್ದರೂ ಸಹ ಮುಂದೆ ಅವರ ಕುಲಗುರುಗಳಾದ ಪ್ರಕಾಶದ ಕೃಷ್ಣಾಜಾರ್ಯರ ಸಹವಾಸ, ಉಪದೇಶಗಳು ಬೆಳೆದಂತೆಲ್ಲ ರಾಯರ ಮನಸ್ಸು ಸಂಪೂರ್ಣವಾಗಿ ದ್ವೈತತ್ವದತ್ತ ಹೊರಳಿದುದು ಸ್ವಷ್ಟವಾಗಿ ಕಂಡುಬರುವುದು. ಶ್ರೀಯತರ ಕೃತಿಗಳಲ್ಲಿ ಪ್ರಾದೇಶಿಕ ಭಾಷಾಗಾಂಭೀರ್ಯವು ಸಾಕಷ್ಟು

ಪ್ರಮಾಣದಲ್ಲಿದೆ. ಪ್ರಾಕೃತ ಶಬ್ದಗಳು ಸ್ವಚ್ಚಂದವಾಗಿ ತಾಳ ಲಯಬಿಧವಾಗಿ ಅವರ ಗೀತಗಳಲ್ಲಿ ಒಕ್ಕೂಡಿಕೊಂಡು ಬಂದಿವೆ. ಅವರು ರಚಿಸಿದ ಕೆಲ ಪದ್ಗಳಲ್ಲಿ ಮರಾರೀ, ಕನ್ನಡ, ಉದ್ದ ಭಾಷೆ ಸಮಿಶ್ರಗೊಂಡು ಮೈದಳೆಂದು ಬಂದಿವೆ. ಇನ್ನು ಕೆಲವು ಉದ್ದ ಭಾಷೆಯಲ್ಲಿಯೇ ಪದ್ಗಳು ರಚಿತವಾಗಿವೆ. ಟೀಗೆ ಅವರ ಸಾಹಿತ್ಯ, ಸ್ವಷ್ಟಿ ಪರಿಸರದೊಂದಿಗೆ ಒಂದುಗೂಡಿಕೊಂಡು ಭಗವದನುಗ್ರಹದ ರೂಪವಾಗಿ ತಾನೇತಾನಾಗಿ ಮೊರಬಂದಿರುವುದು ವಿಶೇಷದ ಸಂಗತಿಯಾಗಿದೆ. ಶ್ರೀಯತರ ಕಾಲದಲ್ಲಿ ಶ್ರೀಮದುತ್ತರಾದಿ ಮತಕ್ಕೆ ಸತ್ಯನಾಥ ತೀರ್ಥರು ಮತದ ಯತಿವರ್ಯರಾಗಿ ಇದ್ದರೆಂದೂ, ಅವರ ಕೇವನೆಗಾಲದಲ್ಲಿ ಶ್ರೀ ಸತ್ಯಭೋದರು ಬಂದಿರಬಹುದೆಂದೂ ಉಂಟಿಸಲು ಸಾಧ್ಯತೆಗಳಿವೆ. ರಾಯರು ಮಧ್ಯಾಚಾರ್ಯರಿಂದಾರಂಭ ಮಾಡಿಕೊಂಡು ಪದ್ನಾಭತೀರ್ಥ, ನರಪರತೀರ್ಥ, ಮಾಧವತೀರ್ಥ, ಅಕ್ಷೋಧ್ಯ ತೀರ್ಥ ಇವರೇ ಮೊದಲಾದ ಯತಿವರೇಣ್ಯರ ಸ್ಮರ್ತಗಳನ್ನು ಮಾಡಿದ್ದಾರಲ್ಲದೆ ಶ್ರೀಪಾದರಾಯರು, ವ್ಯಾಸರಾಯರು, ವಾದಿರಾಜರು, ಪುರಂದರದಾಸರು, ಕನಕದಾಸರು ಮೊದಲಾದವರನ್ನು ಸಹ ಹೊಗಳಿದ್ದಾರಲ್ಲದೆ ತಾಳಪಾಠಂ ಅನ್ನಮಾಚಾರ್ಯರನ್ನೂ ಸಹ ಸ್ವರಿಸಿಕೊಂಡಿದ್ದಾರೆ. ಅದ್ದ ಮನೆತನದ ಹಿರಿಯರನ್ನು ಬಾಯುಂಬ ಕೊಂಡಾಡಿದ್ದಾರೆ.

ಹರಿರೇವಪರೋ ಹರಿರೇವ ಗುರೋ
ಹರಿಯೇ ಗುರುವಿಂದ್ರರವಿ ಹರರೋ

- ಎಂದು ಹೇಳಿದ ರಾಯರೇ “ಹರಿ ಹರಿ ಎಂದು ಸೆನೆಯೋ ಮನುಜಾ ಮರೆಯದೇ” ಎಂದು ಎಚ್ಚರಿಸಿರುವುದೂ ಉಂಟು. “ಹರಿಭಕ್ತರ ಸಂಗ ಸ್ವಾನ ಗಂಗಾ, ತುಂಗಾ, ಹರಿಮಹಿಮರ ಅಂಗ ಅಂತರಂಗ” ಎಂದು ಹೇಳಿದ ರಾಯರ ಕೀರ್ತನೆಗಳಲ್ಲಿ ಅನೇಕ ಅವಶಾರಗಳ ವರ್ಣನೆ ಕಾಣಸಿಗುತ್ತದೆ. ಒಂದು ಸಂದಭರದಲ್ಲಿ ಅವರು “ಸ್ವಾನಂದ ಸುಖಿ ಏನೆಂದು ಹೇಳಲಿ ಕೊತುಕ, ಒಡೆದು ಹೇಳುವುದಿಲ್ಲ, ಹಿಡಿದು ತಾ ಕೊಡಲಿಕ್ಕಲ್ಲ, ಪಡೆದುಕೊಂಡವನೆ ಬಲ್ಲ, ಗೂಡಿದನಲ್ಲ”

ಎಂದು ಆಧ್ಯಾತ್ಮದ ನಿಗಳಢತೆಯನ್ನು ತತ್ತ್ವರೂಪದಲ್ಲಿ ಎತ್ತಿತೋರಿಸಿದ್ದಾರೆ. ಮತ್ತೊಂದೆಡೆಯಲ್ಲಿ “ಸೂರ್ಯನಿಲ್ಲದೆ ಸೂರ್ಯಪ್ರಕಾಶ ತುಂಬಾದ ಹೇಳಲೇನ ತುರೀಯಾವಸ್ಥೆಯೋಳ” ಬೆರದು ಕೂಡಿದ ಜ್ಞಾನಿ ಬಲ್ಲಭಿನ” ಎಂದು ಭಗವದ್ಗುರುಪದ ಸಾಕ್ಷಾತ್ಕಾರದ ವರ್ಣನೆಯನ್ನು ಅತಿ ಸೂಕ್ಷ್ಮವಾಗಿ ಎತ್ತಿತೋರಿಸಿದ್ದಾರೆ.

ಮಹಿಪತಿರಾಯರು ಕರ್ಮಾಚರಣೆಯನ್ನು ಎತ್ತಿ ಹೇಳಲು ಇಚ್ಛಿಸಿದ್ದರೂ ಒಂದು ಪದ್ಯದಲ್ಲಿ “ಮರುಳಿಲ್ಲದ ಕರ್ಮಾಚರಣೆಯೋಳು ಮರುಳಾದರು ಜನರೆಲ್ಲ” - ಎಂದು ಹಾಡಿದ್ದಾರೆ. ಜ್ಞಾನಮಾರ್ಗ, ಯೋಗಮಾರ್ಗಗಳತ್ತ ಮನಸ್ಸನ್ನು ವಿಶೇಷವಾಗಿ ಹರಿಸಿದ್ದರಿಂದ ಇಂಥ ಅಮೂಲ್ಯವಾದ ಕೃತಿರಚನೆ ಅವರಿಂದ ಲಭ್ಯವಾಯಿತೆಂದು ಹೇಳಿದರೆ ತಪ್ಪಾಗಲಾರದು. ಅವರ ಪದ್ಯಗಳಲ್ಲಿ ಅಂದಿನ ಯುದ್ಧ ಸಾಮಗ್ರಿಗಳನ್ನೇ ಬಳಸಿ, ಅದನ್ನು ಆಧ್ಯಾತ್ಮ ಪರವಾಗಿ ಹಾಡಿದ ಒಂದು ಪದ್ಯವೂ ಇದೆ. “ಕಾಯದ ಕೋಪಿಯನೆ ಮಾಡಿ, ಭಾವನೆಯ ಮದ್ದನೆ ತುಂಬಿ, ನೋಹ್ಯ ಸೋನ್ನೆಂದು ರಂಜಕವನಿಕ್ಕಿ, ಲಯ ಲಕ್ಷವೆಂಬ ಗುಂಡಿನಲ್ಲಿ ಭವಷಾಶವೆಂಬ ಗುರಿಯ ಕೆಡುಹಿದ ಗುರುನಾಥ” - ಇದು ನಿತ್ಯಚೇವನದ ಹೋರಾಟದಲ್ಲಿಯೂ ಆಧ್ಯಾತ್ಮದ ಗಹನತೆಯನ್ನು ತುಂಬಿದ ಮಹತಿ ಕೇವಲ ಮಹಿಪತಿರಾಯರಿಗೆ ಮಾತ್ರ ಸಲ್ಲಭತ್ತದೇ.

ರಾಯರು ರಾಜಕೀಯ ಜಂಜಾಟವನ್ನು ದೂರ ತಳ್ಳಿ, ಕೆಲವು ದಿನಗಳ ಕಾಲ ಷಾಪೂರ್ ಗುಡ್ಡದ ಮೇಲಿರುವ ಆಂಜನೇಯನ ಬಳಿ ನಿಂತು ತಪಗ್ಗಿದರೆಂದು ಏತಿಹ್ಯವಿದೆ. ಅನೇಕ ಸಲ ಗುರುಗಳನ್ನು ಹುದುಕಿಕೊಂಡು ಕೃಷ್ಣಾತೀರದ ಕೊಲ್ಲಾರಕ್ಕೆ ಹೋಗಿ ಬರುತ್ತಿರುವುದೂ ಪದ್ಧತಿಯಾಗಿತ್ತು. ಶಿವಾಚಿಯು ಪನ್ನಾಳಕೋಟೆಯನ್ನು ಹಿಡಿದಾಗ ಮೌಕಿಕ ಮನೆಯಂತಿದ್ದ ಆ ಕೋಟೆಯನ್ನು ಬಿಡಿಸಿಕೊಂಡು ಬರಲು ಅಫಜಲ್ ಖಾನನ ಮರಣಾನಂತರ ಬಲಾಧ್ಯನಾದ ಯಾವ ಸರದಾರನೂ ವಿಜಾಪುರದಲ್ಲಿ ಇಲ್ಲಾದಿರುವಾಗ ಬಡೀ ಬೇಗಂ ತನ್ನ ಆಪ್ತ ಸಚಿವನಾದ ಕಾಶೀನಾಥ ತಿಮ್ಮಾಂಜಿಪಂತರನ್ನು ವಿಚಾರ ವಿನಿಮಯಕ್ಕಾಗಿ ರಾಯರ ಸಲಹೆಯನ್ನು ಪಡೆದುಕೊಂಡು ಬರಲು ಕಾವಿಂಡಕೀ ಗ್ರಾಮಕ್ಕೆ

ಕಳುಂಡಿಸಿಕೊಡುತ್ತಾಳೆ. ರಾಜಕೀಯದಿಂದ ದೂರ ಉಳಿಯಲು ಪ್ರಯತ್ನಿಸಿದರೂ ಸಹ ಸೂಧಾವಾಗದೆ ‘ಜನನೀ ಜನ್ಮ ಭೂಮಿಶ್ಚ, ಸ್ವಾರ್ಥದಷ್ಟಿ ಗರೀಯಕೇ’ ಎಂಬ ಮಾತಿನಂತೆ ರಾಯರ ಮನಸ್ಸು ಕರಗಿ ಮಂದಾ ಬಲಾಧ್ಯನಾದ ಸಿದ್ದಿ ಜೋಹಾರನನ್ನು ಕರೆತಂದಲ್ಲಿ ಶಿವಾಚಿಯ ಉಪಟಳವು ನಿಲ್ಲುವಂತಾಗಬಿಂಬ ಸೂಚನೆಯನ್ನು ಮಹಾರಾಜೆ ಒಟ್ಟಿಕೊಳ್ಳುತ್ತಾಳೆ. ಈ ಕೆಲಸದಲ್ಲಿ ನಿರತರಾದ ಹಾಗೂ ಯಶಸ್ವಿಗಳಾದ ಕಾಶೀನಾಥ ತಿಮಾಚೆ ಪಂತರಿಗೆ ತುಂಬಿದ ದರಬಾರಿನಲ್ಲಿ ಶಾಂತಿ ದರ್ಬಾರಿನವರು ದಿಯಾನತ್ ರಾಜ್ ಎಂಬ ಪದಪಿಯನ್ನಿತ್ತು ಗೌರವಿಸುತ್ತಾರೆ. ಹೀಗಿದ್ದರೂ ಸಹ ಹಿಂದೂ ಪದ ಪಾದಶಾಂತಿತ್ವದ ಪುನರುತ್ತಾನಿಂದ ಸಂಕಲ್ಪದಿಂದ ಹಾಗೂ ಸಮರ್ಥ ರಾಮಂದಾಸರ ಸಂಪೂರ್ಣ ಅನುಗ್ರಹದಿಂದ ಈ ವಿಪತ್ತಿನಿಂದ ಶಿವಾಚಿಯು ಪಾರಾಗಿ ಹೋದುದನ್ನು ಕೇಳಿದಾಗ “ದ್ಯೇವ ಮುನಿದರೆ ಯಾರೇನು ಮಾಡಬಿಲ್ಲರು” ಎಂಬ ಉದ್ದಾರವನ್ನು ರಾಯರು ತಳೆಯುತ್ತಾರೆ. ಶ್ರೀಯತರ ಕಾಲಾವಧಿಯಲ್ಲಿ ಮಥುರಾ ಹಾಗೂ ಕಾಶೀ ಕ್ಷೇತ್ರಗಳು ಮಹಮದೀಯರ ದಾಳಿಗೆ ತುತ್ತಾದಾಗ ಅವರ ಅಂತರಾತ್ಮೆ ಮಮ್ಮಲ ಮರುಗುತ್ತದೆ. ಗಡಿಗಳಲ್ಲಿ ಶಿವಾಚಿಯು ಅಗ್ನಿ ಕೋಟೆಯಲ್ಲಿ ಬಂಧಿತನಾದನೆಂದು ಕೇಳಿದಾಗ ಹಿಡಿಸಲಾರದಷ್ಟು ಅವರು ವ್ಯಧಿ ಪಡುತ್ತಾರೆ. ಅನಂತರ ಆತ ಸುರಕ್ಷಿತವಾಗಿ ಬಿಡುಗಡೆ ಹೊಂದಿದನೆಂಬ ಮಾತು ಕೇಳಿಬಂದಾಗ ಸಂತೋಷ ಪಡುತ್ತಾರೆ. ರಾಯರ ಜೀವಿತ ಕಾಲದಲ್ಲಿ ಅಹಮದ್ ಆದಿಲ್ ಷಹ, ಗಡಿಗಳಲ್ಲಿ ಗಡಿಗಳಲ್ಲಿ, ಎರಡನೆಯ ಆಲೀ ಆದಿಲ್ ಷಹ ಗಡಿಗಳಲ್ಲಿ ಗಡಿಗಳಲ್ಲಿ, ಸಿಕಂದರ್ ಷಹ ಗಡಿಗಳಲ್ಲಿ ಗಡಿಗಳಲ್ಲಿ. ಹೇಗೆ ಮೂರು ಜನ ಆದಿಲ್ ಷಾಹಿ ಸಾಮ್ರಾಜ್ಯರು ಅಳಿಹೋಗುತ್ತಾರೆ.

ವಿಜಾಪುರ ನಗರವನ್ನು ಓರಂಗಜೀಬನು ಸರ್ವನಾಶ ಮಾಡಿ ಸಿಕಂದರ್ ಶಹನಿಗೆ ಬೆಳ್ಳಿಯ ಬೇಡಿಗಳನ್ನು ತೊಡಿಸಿ ಮೇರವಣಿಗೆ ಮಾಡುವ ಮೊದಲೇ ಬಿದು ವರ್ಷಕ್ಕೆ ಮುಂಚಿತವಾಗಿ ರಾಯರ ಕಾಲವಾಗುತ್ತದೆ. ಶಿವಾಚೆ ಸಾಯುವುದಕ್ಕಿಂತ ಒಂದು ವರ್ಷ ಮೊದಲು

రాయర నిర్వాణవాగుత్తదే. २० వషణగళ సుదిఁఫే కాలదల్లి రాయరు సామృజ్యద మమోన్నతియ దినగళన్న కండిద్దారే. శివాజియ అభ్యుదయవన్న కండు ఆనందిసిద్దారే. ఆశ్రయవిత్త ఆదిలోషాహి సామృజ్యపు దినగళిందిల్ల కుసియుత్త మతాంధరాద మచమదియర పైతాచిక వ్యక్తిగే గురియాడాగ తళమళగొండిద్దారే. ఓగే రాయర జీవనదల్లి ఆధ్యాత్మమోందిగే వ్యావహారిక పరిణితగళు ఒందుగొడిచోండు ఒందివే. ఆవర కృతిగళల్లి ఈ పరిణితగళ హోళవు కాణిగుత్తదే.

ఆవర కులగురుగళాద ప్రఘ్నాద కృష్ణాచార్యు ఒళ్ళీయ తపస్సిగళు. శాస్త్రికోవిదరు. ఆవరు కాతియల్లి గంగాతటాకదల్లి అణ్ణోకళ్ళే కుళితుచోండిద్దాగ తుంబ ప్రఘాచద గంగ ఆవర మేలే హాదుమోదరూ నిఖిలేతరాగి తదేకచిత్తదింద ధ్యానాసక్తరాగి, కుళితుచోండిరుపుదన్న కండ పీతాధీశ్వరరు నిమ్మ తపస్సు ప్రఘ్నాదనంతే ఎందు వణికింద కారణ ఆ మనేతనపు ప్రఘ్నాద కృష్ణాచాయి ఉమ్మించియ మనేతనవెందు ఖ్యాతియన్న గళిసువంతాయితు.

రాయరు తమ్మ ఇళివయస్సినల్లి తుంబు ప్రఘాచద కృష్ణీయదండెయ మేలిరువ ఆనంతశయన సన్నిధియల్లియే హచ్చిన దిన కళిదరు. ఆవర దృష్టియల్లి ఆ కృష్ణీంచలాగి గంగయ రూపవే కాణిసుత్తిత్తు, తమ్మ గురుగళన్న తదేకచిత్తదింద ధ్యాన మాడుత్త కోనేగాలవన్న కృష్ణీరద కోల్వూర్ గ్రామదల్లియే కళిదరు. ఆవరన్న చిత్తాభస్మ మాడిద స్థలదల్లి ఒందు ఆలద హేమర్మవన్న నావు కాణుత్తిద్దిపు. పక్కదల్లియే ఆవర స్వర్షకమాద వ్యందావన ఇందిగూ నోడబిముదు. ఆదరే ఆ హేమర్మవన్న ఇందు కడిమోగెదు భూమియ సాగువళి మాడిద్దారే. ఆ మహావృక్షమోందిగే ఆవర జీవనద సవస్సవూ హోయితేనో ఎన్నవష్టు భావనాజీవిగళు ఇందు మరగువంతాగిదే.

ಮಹಿಷತಿರಾಯರು ಶುದ್ಧ ಅಪ್ಪಟಿ ಮಾಡ್ದ ಸಂಪ್ರದಾಯದ ಹರಿದಾಸ ಪಂಥದ ದಾಸ ಶ್ರೀಷ್ಠರು. ಪುರಂದರ ದಾಸರ ನಂತರ ಅವರ ಎರಡನೆಯ ಸ್ಥಾನವನ್ನಲಂಕರಿಸಿದವರು. ಅವರ ಮಕ್ಕಳಲ್ಲಿ ಒಬ್ಬರು ಶೋಕರಾಗಿ ರಾಜಕಾರಣವನ್ನನುಭವಿಸಿ “ಡೋಣ ಶಿವಾಚೇ” ಎಂದು ಕರೆಯಿಸಿಕೊಂಡು ಅನೇಕ ಜಹಗೇರಿಗಳನ್ನು ಸಂಪಾದಿಸಿದರೂ ಸಹ ಇಂದು ಅವರ ಬಗ್ಗೆ ಯಾವ ಮಾಹಿತಿಗಳೂ ಲಭ್ಯವಾಗದಿರುವುದು ಶೋಚನೀಯ ಸಂಗತಿ. ಕೃಷ್ಣರಾಯರಿಂದ ಹಾಗೂ ಅವರ ಮೊಮಕ್ಕಳಾದ ಕೃಷ್ಣಪ್ರಯ್ಯನವರಿಂದ ರಚಿತವಾದ ಪದಪದ್ಗಳಂತೂ ದಾಸ ಸಾಹಿತ್ಯದಲ್ಲಿಯೇ ಅಜರಾಮರ ಕೃತಿಗಳೆಂದು ಕರೆಸಿಕೊಳ್ಳುವುದು. ದ್ವೇತ ದೀಕ್ಷೆಯ ಸಾಕಾರ ರೂಪವೇ ಆ ಪದ ಪದ್ಗಳೆಂದು ದ್ವೇಯವಾಗಿ ಹೇಳಬಹುದು.

ವಿಜಾಪುರ ಜಿಲ್ಲೆಯ ದಾಸ ಸಾಹಿತ್ಯಕ್ಕಾಗಿ ಮಹಿಷತಿದಾಸರನ್ನು ಹಾಗೂ ಪ್ರಸನ್ನ ವೆಂಕಟದಾಸರನ್ನೂ ಅರ್ಪಿಸಿದ ಪುಣ್ಯಭಾಮಿ ಎಂಬ ಮಾತನ್ನು ಸ್ವರ್ಪಿಸಿಕೊಳ್ಳುವುದರಲ್ಲಿಯೇ ನಮಗೆ ಧನ್ಯತೆ ಎನಿಸುತ್ತದೆ.



ಪುರಂದರಧಾಸರ ಪದಗಳಲ್ಲಿ ನಾರಸಿಂಹ

ಪರಮಾತ್ಮನು ಕರುಣಾಶಾಲೆ ಎಂಬುದಕ್ಕೆ ಅವನೇತ್ತಿರುವ
ಅನಂತಾವತಾರಗಳೇ ಸಾಕ್ಷಿ. ಶ್ರೀಹರಿಗೆ ಈ ಅವತಾರಗಳಿಂದ ಕಿಂಚಿತ್ತೂ
ಪ್ರಯೋಜನ ಇಲ್ಲ, ಅವನು ಧರಿಸುವ ಅವತಾರಗಳಿಗೆ ಅವನ ಅಪಾರ
ಕಾರಣ ಅಥವಾ ಅವನ ಸ್ವಭಾವವಾದ ಲೀಲಾವಿನೋದ
ಕಾರಣವಿದಿರಬಹುದು. ಆದರೆ ಕಾರುಣ್ಯ ಪಾತ್ರದಿಂದ ಅವಿಂಡ ಭಕ್ತರ
ಸಾಕ್ಷಿ ಜ್ಞಲಂತವಿರುವಾಗ ಕಾರುಣ್ಯದ ಕಾರಣವೇ ಹೆಚ್ಚು ಸೂಕ್ತವೆಂದು
ಕಂಡುಬರದಿರದು.

ಈ ಅವತಾರ ಕಾಲಗಳಲ್ಲಿ ನಡೆಯುವ “ಶಿಷ್ಟ ರಕ್ಷಣ, ದುಷ್ಟ
ಶಿಕ್ಷಣ”ಗಳ ಮೂಲಕ ನಡೆಯುವ ಜಗದಾನಂದಕಾರಕ ಕಾರ್ಯಗಳಂತೂ
ಸರಿಯಷ್ಟೆ. ಅವೇ ಅಲ್ಲದೆ ಅವತಾರವಿಲ್ಲದ ಈ ಕಲಿಯಗದಲ್ಲಿ ಸಹ
ಮಿಕ್ಕ ಮೂರುಯುಗಗಳಲ್ಲಿ ಸಂಭವಿಸಿದ ಫಾಟನೆಗಳಿಂದ ಮಹತ್ತರ
ಘಳಿದೆ. ಕಲಿಯಗದಲ್ಲಿ ಸುಕೃತ ಸಾಧನೆಗೆ ಸುಲಭ ಸೋಪಾನ
ಹರಿನಾಮಸ್ತರಣೆ ಇಂತಹ ಹರಿಯ ಅನಂತ ನಾಮಗಳಿಗೆ ಭಕ್ತರ
ಜಿಹ್ವೆಯನ್ನು ಅನುವಾಗಿಸುವುದು ಅವನ ಅವತಾರಗಳು.
ಅವತಾರಗಳಿಂದಾಗುವ ಈ ಬಗೆಯ ಪುಣ್ಯಸಾಧನೆಯ ಪುರಾಣಗಳ
ಮೂಲಕ ನೆರವೇರುವಂತೆ ಕನ್ನಡನಾಡಿನಲ್ಲಿ ಅವಿಭರವಿಸಿದ ಹರಿದಾಸರು,
ಹರಿನಾಮ ಪೀಠ್ಯಾಪವನ್ನು ತಮ್ಮ ನಲ್ಲಿಡಿಗಳ ಮೂಲಕ ಭಕ್ತಕೋಟಿಗೆ

ವದಗಿಸುವುದರ ಮೂಲಕ ಶ್ರೀಘೃತಿಯ ಅವಶಾರಗಳ ಉದ್ದೇಶವನ್ನು ಪ್ರಕಟ ಪಡಿಸಿದ್ದಾರೆ.

ಹರಿದಾಸ ಹೊಟಕ್ಕೆ ನೇತಾರರಾದ ಶ್ರೀ ಪುರಂದರ ದಾಸರು ಕೊಂಡಾದದ ಶ್ರೀಹರಿಯ ಅವಶಾರವಿಲ್ಲ. ಅವರು ಯಾಡಿದ ಶ್ರೀ ನೃಸಿಂಹದೇವರ ಮುಖಿಮೇ.

ಪ್ರಪಾದೋದಾರಕ್ಕಾಗಿ ಸ್ತುಂಭೋದ್ಭವನಾದ ನರಪರಿ ಹಿರಣ್ಯಕಶಿಪ್ಪಾವಿನ ಸಂಹಾರಮಾಡಿ ಶಿಷ್ಟರಿಗಾನಂದವನ್ನಿತ್ತಿದ್ದು ಸರ್ವವಿದಿತ. ಆದರೆ ಈ ವಿಷಯದಲ್ಲಿ ಶ್ರೀ ಪುರಂದರದಾಸರ ಬಣ್ಣನೆ ಹೀಗಿದೆ. - “ದಾನವನ ಕಾಣಿರೋ, ಗಾನವಿನೋದಿ ನಮ್ಮ ತೊರವೆಯ ನಾರಸಿಂಹ”.

ಅಷ್ಟ ಪುರಷನೆಂಬ ರತ್ನಪಿಧ್ಯ ಒಡಲೋಳು ಬಿಜ್ಞಿ ಚೆದಕಿ ನೋಡಿದರಿನ್ನೆಷ್ಟು ಇದ್ದಾರ್ಥೋ ಎಂದು ॥೧॥

ನೆಂಟತನವು ಬೇಳೆಯಬೇಕೆಂದು ಕರುಳ ಕೊರಳೋಳು ಗಂಟು ಯಾಕಿಕೊಂಡನೆಷ್ಟೋ ದೇಹ ಸಂಬಂಧದಿಂದ ॥೨॥

ಈ ಮಾತುಗಳು ದಾಸರ ಕಾವ್ಯಪ್ರತಿಭೇಯೋಂದಿಗೆ ಅವರರಿತ ಪರಮಾತ್ಮನ ವಿಶಾಲ ಪ್ರದಯವನ್ನು ಬಿಂಬಿಸುತ್ತವೆ. ದಾಸರು “ಮಹದಾದಿ ದೇವನಮೋ” ಎಂಬ ಪದದಲ್ಲಿ, “ತರಣಗುಬ್ಬಿ ಸವಾಗೆ, ತಾರಾಪತ್ರಿಯ ನಡುಗೆ, ಸುರರು ಕಂಗಿಷ್ಟೋಡಿ ನಭವ ಬಿಟ್ಟು. ತರುಗಿರಿಗಳಲ್ಲಾಡಿ, ಶರಧಿಗಳು ಕುದಿದುದಕ್ಕೆ, ಉರಿಯನುಗುಳುತ ಉಧ್ವವಿಸಿದ ನರಸಿಂಹ” ಎಂದೂ, ಸಿದಿಲಂತೆ ಗರ್ಜಿಸುತ್ತ ಕುಡಿಯ ನಾಲಿಗೆ ಬಾಚಿ ಅಡಿಗಡಿಗೆ ಲಂಭಿಸುತ್ತ ಕಡುಕೋಪದಿಂದ ಮುಡಿಹಿಡಿದು ರಕ್ಷಸನ ಕೆಡಹಿ ನಬಿದಿಂದೋತ್ತಿ ಕಡು ಉದರ ಬಗೆದೆ ಕಡುಗಲಿ ನಾರಸಿಂಹ ಎಂಬುದಾಗಿ ನರಸಿಂಹದೇವರ ರೌದ್ರರೂಪವನ್ನು ವರ್ಣಿಸುತ್ತಾರೆ. ಅಸುರ ದಮನ ಕಾಲದಲ್ಲಿ ಈ ಭಯಂಕಾರಾಕೃತಿ ಇದ್ದರೂ ಮುಂದೆ, “ಸರಸಿಚೋದ್ಭವ ಹರ ಪುರಂದರಾದಿ ಸಮಸ್ತ ಸುರರು ಅಂಬರದಿ ಪ್ರೋಮಳೆಯ ಕರೆಯೆ ಸಿರಸಹಿತ ಗರುಡಾದ್ರಿಯಲ್ಲಿ ನಿಂತು ಭಕುತರನ ವಾತ್ಸಲ್ಯ ಭಾವವನ್ನು ಶಾಷ್ಟಿಸಿದ್ದಾರೆ.”

“ನರಸಿಂಹನ ಪಾದಭಜನೆಯ ಮಾಡಲು ದುರಿತ ಘಟ್ಟತ ವಿಂಡಿಸುವ ಕುಲಿಶದಂತೆ” ಎಂಬುದು ಪ್ರರಂದರದಾಸರ ದಾಢ್ಯ ಅದಕ್ಕೆ ನಿರ್ದರ್ಶನ, “ತರಳನ ಮೋರೆ ಕೇಳಿ ತಪಕದಿಂದಲೆ ಒಂದು ದುರುಳನ ಕೊರಳನು ಕೊರಳಲಿ ಧರಿಸಿ ಮದೇ ಆಗಿದೆಯೇಂದುದಾಸರ ಅಭಿಪ್ರಾಯ. “ಹಸುಳಿ ಪ್ರಯಾದನ ತಲೆಗಾಯ್ದು ಮಂತ್ರ ಶ್ರೀ ಸರಸಿಂಹ ಮಂತ್ರ” ಎಂದು ಹೇಳುವಲ್ಲಿ ದಾಸರು, ಪ್ರಯಾದಸನ್ನು ಆವಣ ತಂಡ ನಾನಾ ವಿಧವಾಗಿ ಮೃತ್ಯುಮುಖಿಕ್ಕೆ ನೂಕಿದಾಗ ಪ್ರಾಣವನ್ನು ಕಾಪಾಡಿದ್ದಷ್ಟೇ ಅಲ್ಲದೆ, ಸರ್ದಿ ವ್ಯಾಟಿತ್ವವನ್ನು ನಿಶ್ಚಲವಾಗಿ ಸಂಬಿಜದವಾದ ಕಂಭದಲ್ಲಾ ಹರಿ ಇದ್ದಾನೆಂದು ಹಸುಳಿ ಫೇರೇಷಿಸಿದಾಗ ಅವನ ಮಾನವನ್ನು ಕಾಯ್ದಿದ್ದು “ಶ್ರೀ ಸಾರಸಿಂಹ ಮಂತ್ರ” ಎಂದು ಸ್ವಷ್ಟಪಡಿಸಿದ್ದಾರೆ.

“ಸ್ವರಿಸುವ ಜನಕ್ಕೆಲ್ಲ ಭವ ಭಯ ಪರಿತಾಪಗಳಿಲ್ಲ ಶರಣಾಗತ ಜನ ವಶ್ವಲನೆನಿಸಿದ ಕರಿಗಿರ ದುರ್ಗದ ಸರಹರಿ ನಿನ್ನನು” ಎನ್ನುವ ಕೀರ್ತನನೆಯಲ್ಲಿ ತುಮಕೂರಿಗೆ ಇ ಮೈಲಿ ದೂರದಲ್ಲಿ ಶೋಭಿಸುತ್ತಿರುವ ಕರಿಗಿರಿ ಕ್ಷೇತ್ರವೆಂದು ಪ್ರಸಿದ್ಧವಾದ ದೇವರಾಯನ ದುರ್ಗದ ಸರಸಿಂಹ ದೇವರ ವರ್ಣನೆಯಿದೆ.

“ಸರ್ವ ಕಾಲಮೋಳು ಮಹಾನಂದದಿ ದುರ್ವಾಸರು ಪೂಜಿತ ಮೂರುತಿ” ಎಂದೂ, ‘ಅತ್ಯಿಯ ಮರದಲ್ಲಿ ಕಾಯ್ದಳು ಯತ್ತಿರ’ ವಂದದಲ್ಲಿ, ಮೊತ್ತಮೊತ್ತವಾದ ಬ್ರಹ್ಮಾಂಡ ನಿನ್ನೊಳು ಯತ್ತಿ ಕೊಂಡಿಮ್ಮುದನಂತ ಕೋಟಿ ಎಂದೂ, ‘ಭೂತಗ್ರಹಾದಿಗಳು ಸೋಽಂಕಿದ ಭೀತಿ ಜ್ಞರಾದಿಗಳು ಸೇತೋಮುಖ ನಿನ್ನ ನೋಡಲು ಇನ್ನು ಪಾತಕವಳಿದು ಯಾತನೆ ಕಳೆವುದು’ ಎಂದು ಶ್ರೀ ಕರಿಗಿರಿಶನ ಆನಂತ ಮಹಿಮೆಯನ್ನು ಕೊಂಡಾಡಿದ್ದಾರೆ.

ಅಂತೆಯೇ ‘ಶರಣ ಶರಣ ಶರಣವಂದಿತ ಶಂಖ ಚಕ್ರ ಗಧಾದರ! ಶರಣ ಸರ್ವೇಶ್ವರಗೆ ಅಹೋಬಲ ಗಿರಿಯ ಸರಸಿಂಹ ಮೂರ್ತಿಗೆ’ ಎಂಬ ಪದದಲ್ಲಿ ವರ್ಣನೆ ಸೋಗಸಾಗಿ ಮೂಡಿದೆ.

‘ತೇಲದಲಿ ಶಿಶು ನಿಮ್ಮ ಕರೆಯಲು ಕಾಲಿಲೊದ್ದತಿ ಖಳನನ್ನು’ ಈಕ್ಕಿನ ಕಂಭಡಿ ಬಂದ ಶ್ರೀ ನರಸಿಂಹ ಹೀಗಿದ್ದನಂತೆ - “ಮೋರೆ ಕೆಂಗರೆ ಕಣ್ಣ ಕವಿ ತೆರೆ ಮೂಗಿನ ಬಾಯಿ ಮೂಗಿನ ಶ್ವಾಸದಿ ಮೇರುವಿಗೆ ಮುಗಿಲೇನಿಸಿ ಮೇರೆಯುತ ತೋರ ಕಡಿಗಳ ಸೂಸುತ ಸಾರಿ ಸಾರಿಗೆಹೃದಯ ರಚತವ ಥೀರು ಥೀರನೆ ಹೀರುತ” ಇಂತಹ ‘ಕರಳ ನರಸಿಂಹಮೂರ್ತಿ’ “ಹರನು ವಾರಿಜನಾಭನು ಕರಯುಗವ ಮುಗಿದ ಜಯಜಯವೆನುತ್ತಿರೆ ತರಳ ಪ್ರಹಾದನು ತಾನಾಗ ಶಿರವಬಾಗಿ ಪ್ರೋಗಳಲು ಸುರರು ಪ್ರಾಮಳೆಗರೆಯೇ ಹರುಷದಿ ಸರಸಿಚಾಕ್ಷನು ಶಾಂತದಿ ಶಿರಿಸಹಿತದಿ ಮೇರೆದ” ಎಂಬುದಾಗಿ ದಾಸರು ಸ್ತೋತ್ರ ಮಾಡಿದ್ದಾರೆ.

ಇನ್ನು ದಾವತಾರ ವರ್ಣಸುವ ಪದಗಳಲ್ಲಿ ನರಸಿಂಹಾವತಾರದ ವರ್ಣನೆ ದಾಸರ ಮುಖಿದಿಂದ ಅಲ್ಲಲ್ಲಿ ಹೊಮ್ಮಿದೆ. ಬಂದೆಡೆ ಮೂರೆರಡರಿಯದ ಪೋರನ ಮಾತಿಗೆ ಫೋರ ದಾನವನ ಸಂಹಾರ ಮಾಡಿದಿ ಎಂದು ರಮ್ಯವಾಗಿ ಬಣ್ಣೆಸುತ್ತಾರೆ. ಅರಿಷತ್ತೆಗಳ ಸುಳಿವೇ ಇಲ್ಲದ ಕಂದ ಪ್ರಹಾದನಿಗೆ ಒಲಿದು ಹಿರಣ್ಯಕನ ನಿಗ್ರಹಣರಿಗ್ರೇದನೆಂದು ದಾಸರ ಪ್ರಾಸಾದಿಕವಾಣಿಯ ಅಥ, ಈ ರೀತಿಯ ಹೃದಯಂಗಮ ಸುಡಿಗಳು ದಾಸರ ಬಾಯಿಂದ ಯಥೇಷ್ಟವಾಗಿ ಬಂದಿವೆ.

ಹೀಗೆ ಶ್ರೀ ಪುರಂದರದಾಸರ ನುಡಿಸ್ತಂಭದಿಂದ ಒಡಮೂಡಿದ ಪ್ರಹಾದವರದನು ನಮಗೆ ಅಹಾದ ಕೊಡಲೆಂದು ನರಸಿಂಹಗೆ ‘ಜಯ ಮಂಗಳಂ ನಿತ್ಯ ಶುಭಮಂಗಳಂ’ ಎಂದು ತಲೆಬಾಗೋಣ.



ಆದಿವಾಸಿ ಗೋಂಡಜನಾಂಗವು

ಕಂಡ ಧರಿತಿ

ಅಂದ್ರ, ಮಹಾರಾಷ್ಟ್ರ ಮತ್ತು ಕರಿಸ್ಕಾ ಪ್ರಾಂತಗಳಲ್ಲಿ ಸುಮಾರು ಇಪ್ಪತ್ತೆಂದು ಲಕ್ಷಕ್ಕಿಂತ ಹೆಚ್ಚಾಗಿ ಗೋಂಡ ಜನಾಂಗವಿದೆ. ಇದರಲ್ಲಿ ಆದಿಲಾಬಾದ್ ಜಿಲ್ಲೆಯಲ್ಲಿಯೇ ಒಂದು ಲಕ್ಷ ಜನರಿದ್ದಾರೆ. ಈ ಜನಾಂಗದ ದಂತಕಥೆಗಳನ್ನಭಾಷ ಮಾಡಿದಲ್ಲಿ ಬಹುಕಾಲದ ಹಿಂದೆ ಇವರು ಹೊರಭಾಗದಿಂದ ಒಂದು ಈ ಜಿಲ್ಲೆಯಲ್ಲಿ ವಾಸಮಾಡಿರಬಹುದೆನಿಸುತ್ತದೆ. ಮೂಲ ಮಾನವಶಾಸ್ತ್ರದೊಂದಿಗೆ ಅಭಾಷ ಮಾಡತೊಡಗಿದಾಗ ಇವರೆಲ್ಲ ಬೇರೆ ಬೇರೆ ವಂಶದವರಾಗಿದ್ದು ಒಂದೇ ಸಂಸ್ಕೃತಿಯಿಂದ ಕೂಡಿದವರೆನಿಸುತ್ತದೆ. ಈ ಜನಾಂಗದಲ್ಲಿ ತಮ್ಮಾದೇ ಆದ ಮೂಲವನ್ನು ಗುರುತಿಸಲು ಕೆಲವು ಅಭಾಷಯಿಕಗಳೊಂದಿಗೆ ಸೃಷ್ಟಿಯ ಆರಂಭ ಹೇಗಾಯಿತೆಂಬ ಬಗ್ಗೆಯೂ ಕುಲೋತ್ತಮೀ ಹೇಗಾಯಿತೆಂಬ ಬಗ್ಗೆಯೂ ಕೆಲವು ಅವರೂಪದ ಕಥೆಗಳು ಬಳಕೆಯಲ್ಲಿವೆ.

ಶೂನ್ಯದಿಂದಲೇ ಶೂನ್ಯದ ನಿರ್ಮಾಣ: ಪ್ರಾರಂಭದಲ್ಲಿ ಏನೂ ಇರಲಿಲ್ಲ. ಬರೀ ಶೂನ್ಯ. ಶೂನ್ಯದ್ವಿಪದಲ್ಲಿ ಶೂನ್ಯ ಗುರುವಿನ ಜನನವಾಯಿತು. ಹಾಗೂ ಭಂಗ ಸ್ವಯಂಭೂ ಅನಾದಿ ಪ್ರಭುವಿನ ಜನ್ಮವಾಯಿತು. ಪ್ರಭು ನಿರಂಜನರು ಶೂನ್ಯ ದ್ವಿಪದಲ್ಲಿರುತ್ತಿದ್ದರು. ಅವರಿಗೆ ಬಂಗಾರದ ಸಿಂಹಾಸನವಿತ್ತು. ಅಮೇಲೆ ಮರಗುರು ಹಾಗೂ

ಕಂಕಾಡೆಯವರಿಂದ ನೀರಿನ ಉತ್ತರ್ತಿಯಾಯಿತು. ಹೀಗೆ ಉತ್ತರ್ತಿಯಾದ ನೀರಿನಲ್ಲಿ ಏಳು ಪ್ರಕಾರಗಳಿದ್ದವು. ಅಶಿಜಲ, ಮಾಸಿಜಲ, ಮಹಿಜಲ, ರಹಿಜಲ, ಶುಭ್ರಜಲ ಇವೇ ಮೊದಲಾದ ಜನಗಳಿದ್ದವು. ವಾಯುಚಕ್ರ ಗುರುವಿನಿಂದಾಗಿ ನೀರು ಪಿಸ್ತಾರವಾಗತೊಡಗಿತು. ಬಿರುಗಾಳಿಯು ಬೀಸಲಾರಂಭಿಸಿತು. ಮೀಂಚು ಮೋಳೆಯ ತೊಡಗಿತು. ಎಲ್ಲೆಡೆಗೂ ಕತ್ತಲೆಯೋ ಕತ್ತಲೆ. ಹೀಗೆಯನ್ನೇರಡು ವರುಷ ಕತ್ತಲೆಯು ಆವರಿಸಿಕೊಂಡಿತ್ತು. ಇದೇ ಕಾಲದಲ್ಲಿ ಜಪದೇವ ಗುರುವಿನ ಜನ್ಮಾಯಿತು. ಆತನು ಜಲದ ಮೇಲೆ ಕುಳಿತಿದ್ದ. ಅದರಿಂದ ನೀರು ಮುಚ್ಚಿ ಹೋಯಿತು. ಆಮೇಲೆ ಗಾಳಿ ಗುರುವಿನ ಜನ್ಮಾಯಿತು. ಈ ಪವನಗುರು ಹಾಗೂ ಜಲದಿಂದಾಗಿ ನಾಲ್ಕು ಕಮಲಗಳು ಮಟ್ಟಿಕೊಂಡವು. ಅವುಗಳನ್ನು ಜಲಚಾಪಿ, ಜಲಕಾಪಲೆ, ಜಲಪವನ, ಹೆಸರುಗಳಿಂದ ಗುರುತಿಸತೊಡಗಿದರು. ಜಲಚಾಪಿ ಕಮಲವರಳಿ ಆದರಿಂದ ರಾಜಸೇಕಾ (ಶೇಷ) ಈತನ ಜನನವಾಯಿತು. ಜಲಕಾಪಲೆ ಕಮಲದಿಂದ ಕಾಮಧಾಮ ಕಸ್ತೂರಿಯ (ಕಾಮಧೇನು) ಜನ್ಮಾಯಿತು.

ಮಹಾಶಕ್ತಿಯ ಗಭ್ರಧಾರಣೆ: ಒಂದು ದಿನ ಜಲಪವನವೆಂಬ ಕಮಲವರಳಿತು. ಆದರಿಂದ ಧುಂಡಮುಂಡ ಗುರುವಿನ ಜನ್ಮಾಯಿತು. ಕಾಮಧಾಮ ಕಸ್ತೂರಿ (ಕಾಮಧೇನು)ಯ ಸಗಳೆಯಿಂದ ಒಂಗಾರದ ಒಂದು ಅರಮನೆಯು ಮಟ್ಟಿಕೊಂಡಿತು. ಆ ಅರಮನೆಯಲ್ಲಿ ಧುಂಡಮುಂಡ ಗುರುಗಳು ವಾಸ ಮಾಡತೊಡಗಿದರು. ಆಮೇಲೆ ಜಲಚಾಕಾ ಎಂಬ ಕಮಲದಿಂದಾಗಿ ಮೇಹೀ ಶಕ್ತಿಯ (ಮಹಾಶಕ್ತಿ) ಅವತಾರವಾಯಿತು. ಅವಳ ಮುಖಿಪು ಮುತ್ತಿನದಾಗಿತ್ತು. ರೆಕ್ಕಿಗಳು ವಜ್ರದಿಂದ ಕೂಡಿದ್ದವು. ಒಂಗಾರದ ಕಾಲುಗಳಿದ್ದವು. ಆ ಶಕ್ತಿಯ ಅವತಾರವಾದೊಡನೆ ಪುನಃ ಬಿರುಗಾಳಿ ಬೀಸತೊಡಗಿತು. ಎಲ್ಲೆಡೆಗೂ ಅಂಥಕಾರವಿತ್ತು. ಎಲ್ಲಿ ನೋಡಿದರೂ ನೀರೇ ನೀರು. ಮಹಾಶಕ್ತಿ ಕಣ್ಣರೆದು ನಾಲ್ಕು ಕಡೆಗೆ ನೋಡಿದಳು. ಅವಳಿಗೆ ನಿಂತೇನೆಂದರೂ ಸಹ ಸ್ಥಳವಿರಲಿಲ್ಲ. ಅದಕ್ಕಾಗಿ ಅವಳು ಆಕಾಶಕ್ಕೆ ಹಾರಿದಳು. ಅರು ತಿಂಗಳ ಕಾಲ ಅಂತರಾಳದಲ್ಲಿದ್ದಳು. ಅಲ್ಲಿಯೂ ಅವಳಿಗೆ ಸ್ಥಳವು

ದೊರೆಯಲ್ಲ. ಕೊನೆಗೊಮೈ ಅವಳಿಗೆ ಬಂಗಾರದ ಅರಮನೆಯು ಕಾಣಿಸಿತು. ವಿಶ್ವಾಂತಿಗಾಗಿ ಆ ಮಹಲಿನ ಶಿಖರದ ಮೇಲೆ ಹುಳಿತುಕೊಂಡಳು. ಆಗ ಆ ಮಹಲು ಅಲುಗಾಡತೋಡಿತು. ಅಲ್ಲಿ ವಾಸವಾಗಿದ್ದ ದುಂಡಮುಂಡ ಗುರು ನನಗಿಂತಲೂ ಶಕ್ತಿಶಾಲಿಯಾದವರು ಯಾರಿರಬಹುದು ಎಂದು ವಿಚಾರ ಮಾಡತೋಡಿದರು. ಆಗ ಮಹಾಶಕ್ತಿಯ ದೃಷ್ಟಿ ಅತನತ್ತ ಹೊರಳಿತು. ಅವರಿಗೆ ಗಾಬರಿಯಾಗತೋಡಿತು. ಧುಂಡಮುಂಡ ಗುರುವು ಇಲ್ಲಿಂದ ನೀನು ಹೊರಣು ಹೋಗು ಎಂದು ಹೇಳತೋಡಿದನು. ಶಕ್ತಿದೇವತೆ ಹಾಗೂ ಧುಂಡಮುಂಡ ಗುರು ಒಬ್ಬರನೊಳ್ಳಬ್ಬರು ಪಕಾಗ್ರಚಿತ್ತದಿಂದ ನೋಡತೋಡಿದರು. ಇದರಿಂದಾಗಿ ಮಹಾಶಕ್ತಿಯು ಗಭರಣೆ ಮಾಡಿದಳು. ಅವಳ ಗಭರು ಅರಮನೆಯನ್ನೆಲ್ಲ ವ್ಯಾಪಿಸಿಕೊಂಡಿತು. ಒಂಬತ್ತು ತಿಂಗಳಾದ ಮೇಲೆ ಒಂದು ಅಂಡ (ತತ್ತ್ವ)ವು ಹೊರಬಂದಿತು. ಆದು ಮೂರುವರೆ ಗಜದಪ್ಪು ಉದ್ದ್ವಾಗಿತ್ತು. ಒಂಬತ್ತು ತಿಂಗಳು ಒಂಬತ್ತು ದಿನ ಹಾಗೂ ಒಂಬತ್ತು ಗಂಟೆಗಳ ಕಾಲ ಹಾಗೆಯೇ ಇತ್ತು. ಮುಂದೆ ಅಂಡಾಕಾರದ ಮೇಲಾಘವನ್ನು ವಾಯು ಗುರುವು ಹಾರಿಸಿದನು. ಉಳಿದ ಗಭರಭಾಗದಿಂದ ಇಪ್ಪತ್ತೊಂದು ಸ್ವರ್ಗಗಳು ನಿಮಾಣಗೊಂಡವು.

ಹನ್ಸೇರಡು ಸೂರ್ಯರ ಜನನ: ಸ್ವರ್ಗದಲ್ಲಿ ನವಕೋಟಿ ಧವರಾಗಿರಿ (ಧವಲಗಿರಿ) ಪರವತದ ನಿಮಾಣವಾಯಿತು. ಆ ಪರವತದ ಮೇಲೆ ಬಂಗಾರದ ಸಿಂಹಾಸನವಿತ್ತು. ಆ ನಂತರ ಯವಧಾನ ಗುರುವಿನ ಅವಶಾರವಾಯಿತು. ಆತನಿಗೆ ಹನ್ಸೇರಡು ಸೂರ್ಯರ ಜನಿವಾರ, ಹನ್ಸೇರಡು ಚಂದ್ರರ ಬಟ್ಟೆಗಳು, ಏಳು ನಕ್ಷತ್ರದ ಮಾಲೆಗಳು, ನಾಲ್ಕು ಕಣ್ಣಗಳಿದ್ದವು. ಸೂರ್ಯ, ಚಂದ್ರ ಹಾಗೂ ನಕ್ಷತ್ರ ಮಾಲೆಗಳಿಂದಾಗಿ ವಿಶ್ವಪೇಲ್ಲ ಬೆಳಕುಗೊಂಡಿತು. ಯವಧಾನ ಗುರುವಿನೊಂದಿಗೆ ಅನ್ನರಾಣ (ಅನ್ನದೇವತೆ)ಯ ಜನ್ಮಾಯಿತು. ಆಮೇಲೆ ಸಟವಾಯಿ (ಸೃಷ್ಟಿಕರ್ತ) ಬ್ರಹ್ಮದೇವನು ಹುಟ್ಟಿಕೊಂಡನು. ಆತನಿಂದ ಏಳು ಕೋಟಿ ದೇವತೆಗಳು ಹುಟ್ಟಿಕೊಂಡರು. ಆಮೇಲೆ “ಶ್ರೀ ಇಷ್ಟ” (ವಿಷ್ಟ), ಶ್ರೀ ಕೃಷ್ಣ (ಶ್ರೀಕೃಷ್ಣ) ಆದಿದೇವ ಹಾಗೂ

ಗೋಪದೇವ ಇವರುಗಳ ಜನನವಾಯಿತು. ಇವರೆಲ್ಲರೂ ಭಗವಾನ್ ದ್ವೀಪದಲ್ಲಿರುತ್ತೊಡಗಿದರು. ಇವರ ಸಂತರ ನವದೇವ ಹಾಗೂ ಗೋಪದೇವರ ಜನ್ಮಾಯಿತು. ಇವರು ಭಂಡಾರಾ ದ್ವೀಪದಲ್ಲಿ ವಾಸ ಮಾಡತ್ತೊಡಗಿದರು.

ಯವಧಾನಗುರು ಧವಲಗಿರಿ ಪರ್ವತದ ಮೇಲಿರುತ್ತಿದ್ದನಷ್ಟೇ. ಆಗ ಇದ್ದಕ್ಕಿದ್ದಂತೆ ಸಮುದ್ರದ ನೀರು ಉಕ್ಕೇರಲಾರಂಭಿಸಿತು. ಅದರ ರಖಸಕ್ಕೆ ಪರ್ವತವು ಆಲುಗಾಡತೊಡಗಿತು. ಇದರಿಂದಾಗಿ ಪರ್ವತ ಮುಳ್ಳಗಿರ್ಣೋಗುವದೋ ಎಂದೆನಿಸ ತೊಡಗಿತು. ದೇವತೆಗಳಲ್ಲಿ ಚಿಂತೆ ಆವರಿಸಿಕೊಂಡಿತು. ಇಷ್ಟ, ಕಷ್ಟ, ಅಪದೇವ, ಗೋಪದೇವ ಹಾಗೂ ಮಹದೂ (ಮಹಾದೇವ) ಇವರೆಲ್ಲರೂ ಧವಲಗಿರಿಗೆ ಬಂದಿಳಿದರು. ಅವರು ವಾಸಿಸುತ್ತಿದ್ದ ದ್ವೀಪದಲ್ಲಿ ಹೊಟ್ಟೆಗೆ ಆಹಾರವೇ ಸಿಗದಂತಾಗಿತ್ತು. ಆದುದರಿಂದ ಅವರೆಲ್ಲರೂ ಬಂದು ಯವಧಾನ ಗುರುವಿನ ಸೇವೆ ಮಾಡತ್ತೊಡಗಿದರು.

ಮಹದೂ ಅಳಲಾರಂಭಿಸಿದನು: ಮಹದೂ (ಮಹಾದೇವ) ಎಲ್ಲರಿಗಿಂತ ಚಿಕ್ಕವನಾದುದರಿಂದ ಹಸಿಪೆಯಿಂದ ಆತನು ಅಳಲಾರಂಭಿಸಿದನು. ಅದನ್ನು ಕಂಡ ಯವಧಾನ ಗುರು ಆತನನ್ನು ತನ್ನ ಪಂಕ್ತಿಯಲ್ಲಿ ಕೂಡುವಂತೆ ಹೇಳಿದನು. ಅಂದಿನಿಂದ ಮಹದೂ ಪ್ರತಿದಿನ ಗುರುವಿಗೆ ಹುಕ್ಕು ತುಂಬಿ ಕೂಡುವ ಕಾರ್ತವನ್ನೊಟ್ಟಿಕೊಂಡನು. ಅನಂತರ ಯವಧಾನ ಗುರುವು ಬಂದು ಕರಾರವನ್ನು ಮಂಡಿಸಿದನು. ಯಾರು ಪಾತಾಳವನ್ನು ಶೋಧ ಮಾಡುವರೋ ಅಂಥವರಿಗೆ ನಾನು ಧವಲಗಿರಿ ರಾಜ್ಯವನ್ನೊಟ್ಟಿಸುವುದಾಗಿ ತಿಳಿಸಿದನು. ಈ ಕಾರ್ಯವು ನಮ್ಮಿಂದಾಗಲಾರದ್ದು ಎಂದು ಬಂಬತ್ತು ಕೋಟಿ ದಾನವರು ಹಾಗೂ ಖಸಿಗಳು ಹೇಳಿದರು. ಅಗ್ನಿಮಂಡಿ, ಅಂತರಮಂಡಿ, ವಾಗಿಮಂಡಿ, ದಂತಮಂಡಿ, ಇವರೆಲ್ಲರೂ ತಮ್ಮಿಂದ ಈ ಕಾರ್ಯವಾಗದು ಎಂದು ಹೇಳಿದರು. ಮುನ್ಮಾರು ಮುನೇಶ್ವರರು, ಮುನ್ಮಾರು ದ್ಯಾನಿಗಳು ಸಹ ಈ ಕೆಲಸ ತಮ್ಮಿಂದಾಗಲಾರದೆಂದು ತಿಳಿಸಿದರು. ಸಟವಾಯಿ (ಸೃಷ್ಟಿದೇವತೆ) ಕೂಡ ನಕಾರಾತ್ಮಕ ಉತ್ತರವನ್ನಿತ್ತನು. ಆದರೆ ಬ್ರಹ್ಮನು

ಮಾತ್ರ ಈ ಶರತ್ತನು ಸ್ವೀಕಾರ ಮಾಡಿದನು. ಪಾತಾಳದ ಶೋಧನೆಗಾಗಿ ನೀರಿನಲ್ಲಿಳಿದನು. ತಿರುಗುತ್ತ ತಿರುಗುತ್ತ ಆತನು ಕಾಮಶಾಮ ಎಂಬ ದ್ವೀಪಕ್ಕೆ ಬಂದು ತಲುಪಿದನು. ಆತನಿಗೆ ಆ ದ್ವೀಪದಲ್ಲಿ ಕಾಮಧಾಮಕಸ್ತೂರಿ (ಕಾಮಧೇನು)ಯ ಭೇಟಿಯಾಯಿತು. ತಾನು ಬಂದ ಕಾರ್ಯವನ್ನುಕುರಿತು ಅದಕ್ಕೆ ತಿಳಿಸಿದನು. ಆಗ ಕಾಮಧೇನು ನೀನು ಈ ಪ್ರಯತ್ನದಲ್ಲಿ ನಿರತನಾಗಬೇಡ ಯಾಕೆಂದರೆ ಪಾತಾಳವು ಪಳು ಸುತ್ತಿನಿಂದ ಆವರಿಸಿದೆ. ಆವರಲ್ಲಿ ಒಂದೊಂದು ಸುತ್ತಿಗೂ ಒಬ್ಬೊಬ್ಬು ಗುರು ಕಾವಲು ನಿಂತಿದ್ದಾರೆ. ಅವರು ಕಣ್ಣೆರೆದು ನೋಡಿದರೆ ಸಾಕು ಎಲ್ಲವೂ ಭಸ್ತ್ವಾಗಿ ಹೋಗುತ್ತದೆ. ಏಳು ಸುತ್ತಿನ ಹೋಟಿಯನ್ನು ದಾಟಿದ ಮೇಲೆ ಮತ್ತೇಳು ಗೋಡೆಗಳಿವೆ. ಅದುದರಿಂದ ನೀನು ಈ ಪ್ರಯತ್ನವನ್ನು ಸರ್ವಥಾ ಮಾಡಬೇಡ ಎಂದು ಹೇಳಿತು. ಆದರೂ ಬ್ರಹ್ಮದೇವನು ತನ್ನ ಸಂಕಲ್ಪವನ್ನು ಬಿಡಲಿಲ್ಲ. ಪಾತಾಳದ ಶೋಧ ಮಾಡಿ ಬಂದಿರುವೆ ಎಂದು ಸುಳ್ಳ ಹೇಳಿದರೂ ಬರುತ್ತದಲ್ಲವೆ ಎಂದು ಕಾಮಧೇನು ಪುನಃ ಆತನ ಮನವನ್ನು ಪರಿವರ್ತಿಸಲು ಪ್ರಯತ್ನಿಸಿತು. ಆಗ ಬ್ರಹ್ಮದೇವನು ಸಿಟ್ಟಿನಿಂದ ಕಾಮಧೇನುವಿನ ವೇಲಿನ ಹಲ್ಲಗಳನ್ನು ಒಡೆದು ಬಿಟ್ಟನು. ಆದರಿಂದ ಆಗ ಕಾಮಧಾಮ ಕಸ್ತೂರಿ ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ತನ್ನ ದ್ವೀಪಕ್ಕೆ ಮರುಳಿ ಹೋಯಿತು.

ಮಹದೇವನು ಪಣದ ವೀಳ್ಳವೆತ್ತಿದ: ಒಂದೇ ಸಮನಾಗಿ ಸಮುದ್ರದ ನೀರು ಉಕ್ಕೇರುತ್ತಲಿತ್ತು. ಧವಲಗಿರಿ ಪರವತವು ಯಾವಾಗ ಮುಳುಗೀತೋ ಎಂಬುದನ್ನು ಯಾರೂ ಹೇಳುವಂತಿರಲಿಲ್ಲ. ಯವಧಾನ ಗುರು ಮತ್ತೊಂದು ಸಲ ತನ್ನ ಸಂಕಟವನ್ನು ಅರಿಕೆ ಮಾಡಿಕೊಂಡನು. ಆಗಲೂ ಒಂದು ಕರಾರನ್ನು ಮಂಡಿಸಲಾಯಿತು. ಯವಧಾನ ಗುರುವು ತನ್ನ ಸಿಂಹಾಸವನ್ನು ಬಿಡಬೇಕು. ಮಹದೂ (ಮಹದೇವ)ನನ್ನು ಆ ಸಿಂಹಾಸನದ ಮೇಲೆ ಕೂಡಿಸಬೇಕು. ಹಾಗೂ ಎಲ್ಲ ದೇವತೆಗಳು ಮಹದೂನಿಗೆ “ಶ್ರೀ ಶಂಭೂ ಮಹದೇವ”ನೆಂಬ ಹೆಸರಿನಿಂದ ಜಯ ಜಯಕಾರ ಮಾಡಬೇಕು ಎಂಬ ನಿರ್ಣಯಕ್ಕೆ ಯಾವಧಾನ ಗುರು ತನ್ನ ಸಮೃತಿಯನ್ನು ಸೂಚಿಸಿದನು.

ಮಹಡೂ ಮೊದಲು ಕಾಮರಾಮ ದ್ವೀಪಕ್ಕೆ ಬಂದನು. ಅತನಿಗೆ ಕಾಮರಾಮ ಕಸ್ತುರಿಯ ಭೇಟಿಯಾಯಿತು. ಅನಂತರ ಸುವರ್ಣ ಸಿಂಹಾಸನದಲ್ಲಿ ಕುಳಿತು ತಪಗೈಯುತ್ತಿದ್ದ ಶಂಖಿನಾದ ಗುರುವಿನತ್ತ ಹೋರಣನು. ಅತನು ಆಸುಬ್ಲ್ಯಾಫ್ ಪಡೆದು ಮುಂದೆ ಕಾಶೀನಾಥ ಗುರುವಿನಿಂದೆಗೆ ನಡೆದನು. ಅನಂತರ ಪಾತಾಳವನ್ನು ರಕ್ಷಿಸುತ್ತಿದ್ದ (೧) ವಿಶ್ವನಾಥಗುರು (೨) ಜಗನ್ನಾಥಗುರು, ವ್ಯಾಸ ಗುರು, (೩) ವಿಘ್ನಗುರು, (೪) ಶಿದಮಾಗುರು, (೫) ಗಿಡದಾಬಾಮಣಾ ಗುರು, (೬) ಅಗ್ನಿಗುರು, (೭) ಗೌತಮನಿ ಜಗತ್‌ಗುರು, (೮) ಗಂಡೇಸೂರ ಗುರು, (೯) ಭಾನಗುರು ಇವರೇ ಮೊದಲಾದ ಗುರುಗಳನ್ನು ಕಂಡನು. ಗುರುಗಳು ತಮ್ಮ ಕುಡಿ ನೋಟದಿಂದಲೇ ಅತನನ್ನು ಭಸ್ಯ ಮಾಡುವುದಾಗಿ ನುಡಿದರು. ಆದರೆ ಮಹಡೂ ಆವರ ಮಾತನ್ನು ಲೇಕ್ಕಿಸಿದೇ ಮುಸ್ನಡಿದನು. ಅತನ ಘ್ಯೇಯವನ್ನು ಕಂಡ ಆವರ ಮುಂದೆ ಹೋಗಲು ಅಪ್ಯಂತಾಯನಿತ್ತರು. ಮಹಡೂ ಏಕು ಪ್ರಾಕಾರಗಳನ್ನು ದಾಟಿದನು. ಸವಾರಿಂಡದಲ್ಲಿರುವ ಪಾತಾಳ ಲೋಕಕ್ಕೆ ಬಂದು ತಲುಪಿದನು. ಅಲ್ಲಿ ಅತನಿಗೆ ಧುಂಡಮುಂಡ ಗುರು (ನಿರಂಜನ) ಸುವರ್ಣ ಸಿಂಹಾಸನದಲ್ಲಿ ಮಲಗಿರುವದು ಕಂಡು ಬಂದಿತು. ಆ ಗುರುವು ಆರು ತಿಂಗಳ ಕಾಲ ಮಲಗುತ್ತಿದ್ದನು. ಇನ್ನಾರು ತಿಂಗಳುಗಳ ಕಾಲ ಜಾಗೃತನಾಗಿರುತ್ತಿದ್ದನು. ಆದರಿಂದಾಗಿ ಮಹಡೂ ಗುರುವಿನ ಪಾದದ ಹತ್ತಿರ ಕುಳಿತುಕೊಂಡಿದ್ದನು. ನಿರಂಜನ ಗುರುವಿಗೆ ಎಚ್ಚರವಾದೊಡನೆ ಅತನು “ನೀನ್ನಾರು? ಇಲ್ಲಿಗೆ ಬರಲು ಕಾರಣವೇನು?” ಎಂದು ವಿಚಾರಿಸಿದನು. ಆಗ ಮಹಡೂ “ನಾನು ಪಾತಾಳದ ಲೋಧ ಮಾಡಲು ಬಂದಿದ್ದೇನೆ” ಎಂದು ನುಡಿದನು. ನಿರಂಜನ ಗುರುವು ಅತನಿಗೆ ನಿನ್ನಿಂದ ಈ ಕಾರ್ಯ ಸಾಧ್ಯವಿಲ್ಲ ಎಂದು ನುಡಿದನಲ್ಲದೆ ನೀನು ಪಾತಾಳ ಕಂಡು ಬಂದಿದ್ದೇನೆ ಎಂದು ಯವಧಾನ ಗುರುವಿಗೆ ಸುಳ್ಳ ಯೇಳಬಿಡು ಎಂದು ಸಲಹೆ ಮಾಡಿದ. ಮಹಡೇವನು ಅತನ ಮಾತಿಗೆ ಮನ್ವತ್ವ ಕೊಡಲೀಲ್ಲ.

ದಿವ್ಯ ವಸ್ತುಪರಿಷಾ: ಮಹಡೇವನ ಪರೀಕ್ಷೆಗಾಗಿ ನಿರಂಜನ ಗುರು ಯೋಚಿಸತ್ತೊಡಗಿನು. ಅತನನ್ನು ಕೆಳಕ್ಕೆ ಹಾಕಿ ಆರು ತಿಂಗಳುಗಳ

ಕಾಲ ತಿತನ ಮೇಲೆ ತಾನೇ ಹುಳಿತುಕೊಂಡನು. ಅದಾದ ಸಂತರ ವ್ಯಾಘಾ ಶ್ರಮಪಡಬೇಡ, ಮನೆಗೆ ಹೋಗು ಎಂದು ಹೇಳಿದನು. ಅಗಲೂ ಮಹಡೇವನು ಒಟ್ಟಿಕೊಳ್ಳಲಿಲ್ಲ. ಆಗ ಪ್ರಾಣಃ ಆರು ತಿಂಗಳುಗಳ ಕಾಲ ಆತನನ್ನ ತನ್ನ ತಲೆದಿಂಬಿನಂತೆ ಮಾಡಿಕೊಂಡು ಮಲಗಿದನು. ಮತ್ತೆ ಆರು ತಿಂಗಳು ಕಾದ ಎಣ್ಣೀಯಲ್ಲಿರಿಸಿದನು. ಅಗ್ನಿಯಲ್ಲಿ ಧಾರಿಸಿದನು. ಈ ಎಲ್ಲ ಪರೀಕ್ಷೆಗಳಲ್ಲಿ ಮಹದೂ ಸುರಕ್ಷಿತವಾಗಿ ಪಾರಾಗಿ ಬಂದನು. ಆಗ ಅಗ್ನಿಯಲ್ಲಿ ಹೋಮ ನಡೆದಾಗ ಗಿರಿಧಾಭಾಸ ಗುರುವಿನ ಪಳ್ಳ ಕನ್ನೆಯರು ಆಟಕ್ಕೆಂದು ಆ ಸ್ಥಳಕ್ಕೆ ಬಂದರು. ನಿರಂಜನ ಗುರು ಮಹಡೇವನಿಗೆ “ಈ ಕನ್ನೆಯರು ತಮ್ಮ ವಸ್ತುಗಳನ್ನೇಲ್ಲ ಕಾಕೇಸುರನಿಗೊಟ್ಟಿಸುತ್ತಾರೆ. ಆಗ ನೀನು ಆತನಿಗೆ ಮೊಷರನ್ನವನ್ನಿತ್ತು ಈ ಕನ್ನೆಯರತ್ತ ನೋಡಿದೆ ಒಬ್ಬಳ ವಸ್ತುಪಡರಣ ಮಾಡು. ಅಲ್ಲದೇ ಅವರು ಹಿಂದಿರುಗಿ ನೋಡಲು ಎಷ್ಟೇ ಹೇಳಿದರೂ ಸಹ ನೀನು ಹೊರಳಿ ನೋಡಬೇಡ ಎಂದು ಹೇಳಿದನು. ಮಹಡೇವನು ನಿರಂಜನ ಗುರುಗಳು ಹೇಳಿದಂತೆ ನಡೆದುಕೊಂಡನು. ವಸ್ತುಗಳನ್ನೆತ್ತಿಕೊಂಡು ಓಡುತ್ತಿರುವುದನ್ನುಕಂಡ ಕನ್ನೆಯರು ಕಾಕೇಸುರನ ಹೆಸರಿನಿಂದ ಒಂದೇ ಸಮನಾಗಿ ಕೂಗಿಕೊಳ್ಳತೊಡಿದರು. ಅಕಸ್ಮಿಕವಾಗಿ ಮಹಡೇವನು ಹಿಂದಿರುಗಿ ನೋಡಿದ. ತಕ್ಷಣವೇ ಆತನು ಭಸ್ತಪಾಗಿ ಹೋದ. ಆಗ ನಿರಂಜನ ಗುರು ಪ್ರಾಣಃ ಆತನನ್ನ ಬದುಕಿಸಿದರು. ಮತ್ತೊಂದು ಸಲ “ನಾನು ಹೇಳಿದಂತೆ ಮಾಡಲಿಲ್ಲವೇಕೆ?” ಎಂದು ಕೇಳಿದರು. ನೀವೇ ರಕ್ಷಕರಾಗಿರುವಾಗ ನನಗೇತರ ಚಿಂತೆ ಎಂದು ಮಹದೂ ಸುಡಿದನು.”

ಗಿರಿಜೆಯ ವಿವಾಹವಾಯಿತು: ಗುರುಗಳ ಅಜ್ಞಾನುಸಾರವಾಗಿ ಮಹದೂ ಪ್ರಾಣಃ ವಸ್ತುಪಡರಣ ಮಾಡಿದನು. ಏಣ ಜನ ಕನ್ನೆಯರಲ್ಲಿ ಕೊನೆಯವಳ ವಸ್ತುವು ಇಲ್ಲದಂತಾದುದರಿಂದ ಆ ಕನ್ನೆ ಗಿರಿಜಾ (ಪಾರ್ವತಿ) ಮೂಲರೂಪದಲ್ಲಿಯೇ ಗುರುಗಳ ಮುಂದೆ ಬಂದು ನಿಂತುಕೊಂಡಳು. ತನ್ನ ವಸ್ತುಗಳನ್ನ ಕೊಡಿಸಬೇಕೆಂದು ಕೇಳಿಕೊಂಡಳು. ಮಹಡೇವನ ಮುಂದೆ ಬಂದು ನಿಂತುಕೊಂಡಳು. ಆತನು ಆವಳ ಕ್ಷೇರ್ಯನ್ನ ಒಡಿದ. ನಿರಂಜನ ಗುರುಗಳು ಆಗ ಮಹಡೇವ ಯಾಗೂ

ಗಿರಿಜೆಯ ವಿವಾಹದ ಸ್ವಿದ್ಧತೆಯಲ್ಲಿ ತೊಡಗಿದರು. ಆ ವಿವಾಹ ಕಾಲದಲ್ಲಿ ಸಕಲ ದೇವ ದೇವತೆಗಳು ಭಾಗವತಿಸಿದರು. ಶೇಷನು ಮಂಟಪ ರಚಿಸಿದನು. ಭಗವಂತನು ದಿವ್ಯ ವಸ್ತು ಹಾಗೂ ಕಂತಾಭರಣ, ಕರ್ಣಕುಂಡಲ, ಕೀರೀಟ, ಭಿಕ್ಷೆ ಬೇಡಲು ಜೋಳಿಗೆ, ಶಂಖಿ, ಘಾಟಾ ಹಾಗೂ ಅಮೃತ ತುಂಬಿದ ಏಳು ಕಲಶಗಳನ್ನು ಕೊಟ್ಟನಲ್ಲದೆ ಬಂಗಾರದ ತುರಾಯಿ, ಬೆಳ್ಳಿಯ ಬೆತ್ತುಮೊಂದಿಗೆ ಜನ್ಮ ಮರಣಗಳನ್ನಿಡುವ ಪುಸ್ತಕ, ಸರ್ವಾಲಂಕೃತವಾದ ಭಕ್ತಾಣಂದೀ ಮೊದಲಾದವುಗಳನ್ನೇಲ್ಲ ದಂಪತ್ತಿಗಳಿಗೆ ಅಹೇರಿಯ ರೂಪದಲ್ಲಿ ಕೊಟ್ಟನು. ಆಗ ಮಹಂತೂ ಹಾಗೂ ಪಾರ್ವತಿ ಇಬ್ಬರೂ ನಂದಿಯ ಮೇಲೆ ಕುಳಿತುಕೊಂಡರು. ಯವಧಾನ ಗುರುಗಳ ಆಶೀರ್ವಾದವನ್ನು ಪಡೆದುಕೊಂಡರು. ಗುರುಗಳು ದಂಪತ್ತಿಗಳ ತಲೆಯ ಮೇಲೆ ಆಕ್ಷತೆ ಹಾಕಿ ಆಶೀರ್ವಾದ ಮಾಡಿದರಲ್ಲದೆ ಗಿರಿಜೆಗೆ ಅಮೂಲ್ಯ ಹಾರವನ್ನು ಅನುಗ್ರಹಿಸಿದರು. ಲಗ್ನಾ ನಂತರ ಗುರುಗಳು ಮಹದೇವನಿಗೆ ಆಕಾಶ ಸೋಡಲು ಹೇಳಿದರು. ಆಗ ಮಹಂತೂವಿಗೆ (ಮಹದೇವನಿಗೆ) ಪ್ರತಾಶಮಾನವಾದ ಏದು ಲಿಂಗಗಳ ದರ್ಶನವಾಯಿತು. ಆ ಲಿಂಗದ ಮೂಲಗಳು ಪಾತಾಳದಲ್ಲಿದ್ದವು. ಮಹದೇವನಿಗೆ ಎರಡು ದೀವಟಿಗೆಗಳು ಬಂಗಾರದ ಬೀಸಣಿಕೆ, ಬೆಳ್ಳಿಯ ಕೊಡೆ, ಹತ್ತು ಬಾಗಿಲು, ಮೂವತ್ತೆರಡು ಕಡಿಕೆಗಳು ಕಂಡವು. ಹಿಂಭಾಗದಲ್ಲಿ ಬಂಗಾರದ ಅನಯಿತ್ತು. ಆಗ ಯವಧಾನ ಗುರು ಮಹದೇವನನ್ನು ಕುರಿತು ಹೇಳಿದನು. ಇಂದಿನವರೆಗೆ ನೀನು ಮಹಂತೂ ಎಂದೆನಿಸಿಕೊಳ್ಳುತ್ತಿದೆ. ಇನ್ನು ಮೇಲೆ ನೀನು ಶ್ರೀ ಶಂಭೂ ಮಹಾದೇವನೆಂದು ಕರೆಸಿಕೊಳ್ಳಲ್ಪಡುವೆ. ಗಿರಿಜೆಯನ್ನು ಪಾರ್ವತಿ ಎಂದು ಕರೆಯಲಾಗುವದು. ನೀವಿಬ್ಬರೂ ಕೂಡಿಕೊಂಡು ಧವಲಗಿರಿಯ ರಾಜ್ಯವನ್ನಾಲ್ಲಿ. ದೇವತೆಗಳ ಅಂತಸ್ತನ್ನು ಹೆಚ್ಚಿಸುವುದು ಅಥವಾ ಕಡಿಮೆ ಮಾಡುವುದು ಇವುಗಳೆಲ್ಲ ನಿಮಗೆ ಸೇರಿವೆ ಎಂದು ಅನುಗ್ರಹಿಸಿದನು. ಪಾರ್ವತಿಯ ಯವಧಾನ ಗುರುಗಳಿಂದ ಬಂಗಾರದ ರವಿಕೆ ಹಾಗೂ ಬಂಗಾರದ ದೋರವನ್ನು ಪಡೆದುಕೊಂಡಳು. ತನ್ನ ತಂದೆಯ ಕಡೆಯಿಂದ ಕೊಕಾಸರ ಸೇವಕನನ್ನು ಪಡೆದುಕೊಂಡಳು. ದಂಪತ್ತಿಗಳಿಬ್ಬರು ಧವಲಗಿರಿಯತ್ತು ಹೊರಟರು. ನಂದಿಯ ಕೊರಳಲ್ಲಿದ್ದ ಗಂಟಿಗಳ ನಾದವು ವಿಶ್ವದಲ್ಲಿ ಅವರಿಗೆ

ಹದಿನಾಲ್ಕು ಖುಸಿಗಳು ಕಾಮಧಾಮಕಸ್ತೂರಿ (ಕಾಮಧೇನು) ಮೊದಲಾದವರ ದರ್ಶನವಾಯಿತು. ಧವಲಗಿರಿಗೆ ತಲುಪಿದಾಗ ಒಂಬತ್ತು ಕೋಟಿ ದೇವತೆಗಳು ಅವರಿಭೂರ ಹೇಸರಿನಿಂದ ಜಯಜಯಕಾರ ಮಾಡಿದರು. ಯವಧಾನ ಗುರುಗಳು ತಮ್ಮ ಸಿಂಹಾಸನವನ್ನು ಬಿಟ್ಟು ಕೊಟ್ಟರು. ಆಗ ಮಹಾದೇವನು ಪಾರ್ವತಿ ಸಹಿತನಾಗಿ ಸಿಂಹಾಸನದ ಮೇಲೆ ಆರೋಹಣ ಮಾಡಿದನು.

ಧರಿತ್ಯಿಯ ಶೋಧಃ ಸಮುದ್ರದ ನೀರು ಉಕ್ಕೇರುತ್ತಲೇ ಇತ್ತು. ಇದರಿಂದಾಗಿ ಧವಲಗಿರಿ ಪರ್ವತಕ್ಕೆ ಅಪಾಯವೆಂಬಂತೆನಿಸಿಕೊಡಿತು. ನೀರಿನ ರಭಸದಿಂದ ಪರ್ವತವು ಹೊಯ್ದಾಡುತ್ತಲಿತ್ತು. ಆಗ ಮಹಾದೇವನು ಒಂದು ಪಣವನ್ನು ಸಾರಿದನು. ಆದರೆ ಆತನ ಪಣವನ್ನು ಯಾವ ದೇವತೆಗಳೂ ಸ್ವೀಕರಿಸಲು ಮುಂದೆ ಬರಲಿಲ್ಲ. ಆಗ ಮಹಾದೇವನು ತನ್ನ ತೊಡೆಯ ಮಣಿನಿಂದ ಒಂದು ಗರುಡ ಪಕ್ಷಿಯನ್ನು ಮಾಡಿದನು. ಆ ಪಕ್ಷಿಗೆ ಗರಕಾಮಂತೂರ ಎಂಬ ಹೆಸರನ್ನಿಟ್ಟು ಅದಕ್ಕೆ ಧರಿತ್ಯಿಯ ಶೋಧ ಮಾಡಿಕೊಂಡು ಬರಲು ಹೇಳಿದನು. ಆರು ತಿಂಗಳ ಕಾಲ ಆ ಪಕ್ಷಿಯು ಹಾರುತ್ತಲೇ ಇತ್ತು. ಎಲ್ಲಿಯೂ ಆ ಪಕ್ಷಿಗೆ ಧರಿತ್ಯಿಯ ಕಾಣಸಲಿಲ್ಲ. ನಿರಾಶ ತನದಿಂದ ಆ ಪಕ್ಷಿಯು ತನ್ನ ಕೆಲಸವನ್ನು ಸಾಧಿಸದೆ ಮರಳಿ ಬಂದಿತು. ಆಗ ಮಹಾದೇವನು ಪ್ರದ್ವಿಯ ಶೋಧವಾದ ಮೇಲೆ ನೀನು ಭೂಮಿಯ ಮೇಲೆಯೇ ವಾಸವಾಗಿರು ಎಂದು ಶಾಪವನ್ನಿತ್ತನು. ನಂತರ ಕೋಕಾಸುರ (ಹಾಗೆ) ನನ್ನ ಸೃಷ್ಟಿಸಿದನು. ಅದಕ್ಕೆ ವಜ್ರದ ರೆಕ್ಕೆಗಳು, ಮುತ್ತಿನ ಬಾಯಿ, ಬಂಗಾರದ ಕಾಲುಗಳಿಧ್ವನಿ. ಹನ್ನೆರಡು ವರುಷಗಳ ಕಾಲ ಆ ಹಕ್ಕಿಯು ಧರಿತ್ಯಿಯನ್ನು ಹುಡುಕುವುದರಲ್ಲಿಯೇ ಕಳೆಯಿತು. ಕೊನೆಗೊಮೈ ಒಂದು ಮುಖಿವು ನೀರಿನ ಮೇಲೆ ಅಲೆದಾಡುತ್ತಿರುವುದು ಅದಕ್ಕೆ ಕಂಡು ಬಂದಿತು. ಅದನ್ನು ಬಾಲೆಸುರ ಎಂದೆನ್ನುತ್ತಿದ್ದರು. ದಣೆದ ಕೋಕಾಸುರನು ಆ ಜಲಚರ ಪ್ರಾಣಿಯ ಮುಖಿದ ಮೇಲೆ ಕುಳಿತು ಬಿಟ್ಟನು. ಆತನಿಂದ ಧರಿತ್ಯಿಯ ವಿಚಾರವನ್ನು ಕೇಳಿ ತಿಳಿದು ಕೊಂಡನು. ನನಗೆ ಶಂಭೂ ಮಹಾದೇವನು ಪ್ರಸನ್ನನಾಗಿ ಏನಾದರೂ ಕೊಟ್ಟಲ್ಲಿ

ನಾನು ಸೀಸ್ಕ್ ಕಾರ್ಯಕ್ಕೆ ಸಹಾಯ ಮಾಡುವೆ ಎಂದು ಆ ಜಲಚರ ಪ್ರಾಣಿಯು ಹೇಳತಲ್ಲದೆ ಅದು ಸಮುದ್ರದ ತಳಕ್ಕೆ ಹೋಯಿತು. ಮಂದೆ ಗುಡೇಶೂರ ಎಂಬ ದ್ವೀಪಕ್ಕೆ ಬಂದು ತಲುಪಿತು.

ಸಿಂಡದ ಮೇಲೆ ವಿಶ್ವ (ಬಹ್ಮಾಂಡ): ಧರಿತಿ ಎಂದರೆ ಏಳು ಜನ ಸಹೋದರಿಯರು. ಅವರ ಹೆಸರುಗಳೆಂದರೆ: (೧) ಕಷ್ಟ ಧರಿತಿ, (೨) ನೀಲ ಧರಿತಿ, (೩) ಪಟ್ಟ ಧರಿತಿ, (೪) ಬಂಗಾರದ ಧರಿತಿ, (೫) ತಾಮ್ರದ ಧರಿತಿ ಮೊದಲಾದವರು. ಎಲ್ಲರಲ್ಲಿ ಕೊನೆಯವರು ಹೆಸರು ಬಾಲ ಧರಿತಿ ಎಂದಿದ್ದು ಇವಳ ತಂದೆಯ ಹೆಸರು ಖೀತವಿಂಡನೆಂದೂ ತಾಯಿ ಪಾಕನಭೀ ಎಂದಿತ್ತು. ಇವಳ ತಾಯಿ ತಂದೆಗಳಿಬ್ಬರೂ ಪ್ರತಿಯೊಂದು ಗಂಟೆಗೆ ಧರಿತಿಯ ಆಳತೆ ಮಾಡುತ್ತಿದ್ದರು. ಹೀಗಿರುವಲ್ಲಿ ಬಾಲೇಸುರನು ಏಳು ತೊಲೆ ಮಣ್ಣನ್ನು ಕದ್ದಿದ್ದು ತಿಳಿಯಿತು. ಆಗ ಧರಿತಿಯ ತಂದೆ ಆತನಿಗೆ ಚೆನ್ನಾಗಿ ಥಳಿಸಿದನಲ್ಲದೆ ಆತನ ಒಂದು ಕಣ್ಣನ್ನೂ ಇಲ್ಲದಂತೆ ಮಾಡಿದನು. ಆದರೂ ದೇವಾನುಗ್ರಹದಿಂದ ಆತನ ಹೆಗಲಿಗೆ ಕಣ್ಣು ಮುಟ್ಟಿದಂತಾಯಿತು. ಬಾಲೇಸುರನು ತಾನು ಕದ್ದು ತಂದಿದ್ದ ಮಣ್ಣನ್ನು ಕಾಕೇಸುರನಿಗೆ ಕೊಟ್ಟನು. ಆಗ ಕಾಕೇಸುರನು ಮುಂದಿನ ಯುಗದಲ್ಲಿ ಮಾಡಾಚಾತಿಯ ಜನರು ಬರುತ್ತಾರೆ. ಅವರು ತಮ್ಮ ಜಾತಿಯ ಮೃಗವನ್ನು ಸುಡುತ್ತಾರೆ. ಹಾಗೆ ಸುಡುವ ಕಾಲದಲ್ಲಿ ಆದರ ಷ್ವದಯವನ್ನು ನಿನಗೆ ಸ್ವೇಚ್ಛವಾಗಿ ಕೊಡುತ್ತಾರೆ. ಇದೇ ನಿನಗೆ ವರವೆಂದು ತಿಳಿಸಿದ. ಕಾಕೇಸುರನು ಧವಲಗಿರಿಗೆ ಬಂದನು. ಆಗ ಆತನಿಗೆ ವಿಪರೀತ ಯಸಿವಾಗಿತ್ತು. ದೇವತೆಗಳ ಭೋಜನವಾಗುವ ಮೊದಲೇ ಅವರ ಸ್ವೇಚ್ಛವನ್ನು ಭೋಜನ ಮಾಡಿದನು. ಅದನ್ನು ಕಂಡು ಶಂಭೂ ಮಹದೇವನಿಗೆ ವಿಪರೀತ ಕೋಪ ಬಂದಿತು. ಆಗ ಆತನು ಹಿತ್ಯಗಳಿಗೆ ಕೊಟ್ಟ ಅನ್ನದಿಂದಲೇ ನೀನು ಬದುಕುವಂತಾಗಲಿ ನಿನ್ನ ಮುತ್ತಿನ ಮುಖ ಹಾಗೂ ಬಂಗಾರದ ಕಾಲುಗಳೂ ಸಹ ಕಪ್ಪಾಗಿ ಹೋಗಲಿ ಎಂಬ ಶಾಪವನ್ನಿತ್ತನು.

ಕಂಬಾರನಿಗೆ ಶಾಪ: ಮೃತ್ಯುಗಂಯ ಕೈಗಿಂಟಿದಾಗ ಅದನ್ನು ಸ್ಥಿರವಾಗಿ ಹೇಗೆ ನಿಲ್ಲಿಸಬೇಕು ಎಂಬ ಯೋಚನೆಯು ಮಹಡೆವನಿಗೆ ಅರಂಭವಾಯಿತು. ಆಗ ಪಾರಣತಿ ಬಂಗಾರದ ದಾರವನ್ನು ಉಪಯೋಗಿಸಿದಳು. ಆ ಮಣ್ಣ ಬೆಳೆಯತ್ತೆ ನಡೆಯಿತು. ಇದೇ ಸಮಯದಲ್ಲಿ ಭಂಡಾರ ದ್ವೀಪದಲ್ಲಿ ನವದೇವ ಹಾಗೂ ಗೋವದೇವರು ಸಮುದ್ರದ ಬಾಗಿಲನ್ನು ತೆಗೆದರು. ನೀರು ಭರದಿಂದ ಹರಿಯತೊಡಗಿತು. ಇದರಿಂದಾಗಿ ಮಣ್ಣ ಕೆಳಗಿಳಿಯಲಾರಂಭಿಸಿತು. ಆಗ ಶಂಭೂ ಮಹಾದೇವನು ತನ್ನ ಸಹಾಯಕ್ಕಾಗಿ ಯವಧಾನ ಗುರುವನ್ನು ಬರಮಾಡಿಕೊಂಡನು. ಆ ಗುರುವಿನ ಸಲಹೆಯ ಮೇರೆಗೆ ವ್ಯಾಸ ಗುರುಗಳು ಜಂಬೂ ದ್ವೀಪ ನಿವಾಸಿಗಳಾದ ಜಂಬಾ ಗುರುಗಳಿಂದ ಅನುಗ್ರಹ ಪಡೆದು ಬರಲು ಹೇಳಿದರು. ಶಂಭೂ ಮಹಾದೇವನು ಅಲ್ಲಿಗೆ ಹೋದಾಗ ಜಂಬಾ ಗುರುಗಳ ಮಗನಾದ ಜಿನಯಾಬಾಲನು ತೊಟ್ಟಿಲಲ್ಲಿ ಮಲಗಿಕೊಂಡಿದ್ದನು. ಜಂಬಾ ಗುರುಗಳು ಆ ಬಾಲಕನ ಶರೀರದಿಂದ ಮಣ್ಣನ್ನು ಸ್ಪಷ್ಟ ಮಾಡಿದರು. ಆತನ ಕೈಗಳಿಂದ ಸುತ್ತಿಗೆ ನಿರ್ಮಿಸಿದನು. ಹಂತರ ಭಂಡಾರ ದ್ವೀಪದಿಂದ ನವದೇವ ಹಾಗೂ ಗೋವದೇವರಿಗೆ ವ್ಯಾಸ ಗುರುಗಳು ಬಲಿಯನ್ನಿತ್ತರು. ಆಗ ಅವರು ನೀವು ವಿನಾಕಾರಣವಾಗಿ ನಮ್ಮ ಬಲಿ ತೆಗೆದುಕೊಂಡಿರಿ. ನೀವು ನಿಮ್ಮ ಭಟ್ಟಿಯಲ್ಲಿ (ತಿದಿಯಲ್ಲಿ) ಎಷ್ಟೇ ಇದ್ದಲಿಯನ್ನು ಹಾಕಿದರೂ ಸಹ ಅದು ಒಂದಿಯಾಗಿಯೆ ಹೋಗುವದು. ಕಂಬಾರರ ಕುಲವು ಯಾವಾಗಲೂ ಬಡತನವನ್ನೇ ಅನುಭವಿಸುವದು, ರೈತರು ಕೊಡುವ ಧಾನ್ಯದಿಂದಲೇ ನೀವು ಜೀವಿಸುವಿರಿ ಎಂದು ಶಾಪವನ್ನಿತ್ತರು.

ಈಮಧೇನುವಿನ ಕೋಡಿನ ಮೇಲೆ ಧರಿತಿ: ಗಿರಿಜಾ-ಮಹಡೆವರಿಬ್ಬರೂ ಮಣ್ಣನ್ನು ಕಲಸುತ್ತಲೇ ಇದ್ದರು. ವ್ಯಾಸಗುರುಗಳು ಧವಲ ಗಿರಿಯ ಸ್ಥಿರವಾಗಿ ನಿಲ್ಲಲು ಒಂದು ಕಂಬವನ್ನು ಸ್ಪಷ್ಟಿಸಿದರು. ಅದರೂ ಧರಿತಿ ದೇವಿ ಅದರ ಮೇಲೆ ನಿಲ್ಲಲಿಲ್ಲ. ಆಗ ಶಂಭೂ ಮಹಾದೇವನು ಕಸ್ತೂರಿ ಈಮಧೇನುವನ್ನು ಸಹಾಯಕ್ಕಾಗಿ ಕರೆದನು.

“ನಾನು ಶೇಷನ ತಲೆಯ ಮೇಲೆ ಕಾಲಿಟ್ಟು ನಿಲ್ಲುವೆ. ನನ್ನ ಕೊಂಬಿಗಳ ಮೇಲೆ ಧರಿತ್ತಿಯನ್ನು ಧರಿಸುವೆ.” ಎಂದಳು. ಹದಿನಾಲ್ಕು ಹೆಡೆ ಏಳು ನಾಲಿಗೆಯ ಶೇಷನು ಈ ಏಜಾರವನ್ನು ಒಟ್ಟುಕೊಂಡನು. ಆತನ ಈ ಮಾತಿಗೆ ಸಂತೋಷಗೊಂಡ ಮಹಡೇವನು “ನಾಗರಪಂಚಮಿಯ ದಿನ ಮನೆಮನೆಗಳಲ್ಲಿ ನೀನು ಪೂಜೆಗೊಳ್ಳು ವಂತಾಗಲಿ” ಎಂದು ವರವನ್ನಿತ್ತನಲ್ಲದೆ ದೀಪಾವಳಿಯ ಅಮಾವಾಸ್ಯೆಯ ದಿನ ಎಲ್ಲ ದನಗಳಿಗೂ ನೀನು ಮೂಲ ಎಂಬ ನಂಬಿಕೆಯಿಂದ ಮೊದಲು ನೀನು ಪೂಜೆಗೊಳ್ಳು ವಂತಾಗಲಿ ಎಂದು ಕಾಮಧೇನುವಿಗೆ ಅನುಗ್ರಹ ಮಾಡಿದನು. ಅಂದಿನಿಂದ ಗೋಂಡ ಜನಾಂಗವು ದೀಪಾವಳಿಯ ದಿನಗಳಲ್ಲಿ ಹಸುವಿನ ಪೂಜೆ ಮಾಡತ್ತೊಡಗಿದರು.

ಕೊಂಬಿನ ಮೇಲೆ ಧರಿತ್ತಿಯನ್ನು ಧರಿಸಿ ಎಷ್ಟು ಕಾಲ ನಿಲ್ಲಲ್ಲಿ ಎಂದು ಕಾಮಧೇನು ಕೇಳಿದಳು. ಆಗ ಮಹಡೇವನು ವಿಶ್ವದ ಸಂಗತಿಯು ಎಂದಿನವರೆಗೆ ನಿನ್ನೊಂದಿಗೆ ದೂರಾಗುವದಿಲ್ಲವೋ ಅಲ್ಲಿಯವರೆಗೂ ನೀನು ಹೀಗೆಯೇ ನಿಂತಿರಬೇಕು ಎಂದು ಹೇಳಿದನು. ವಿಶ್ವದಲ್ಲಿ ಜಾಗೃತಿಯು ನಿಲ್ಲಬಾರದೆಂದು ಕಿರ್ತ ಎಂದು ಶಬ್ದ ಮಾಡುವ ರಾತ್ರಿ ಹುಳುಗಳನ್ನು ನಿರ್ಮಿಸಿದನು. ಅಂದಿನಿಂದ ವಿಶ್ವದಲ್ಲಿ ಕೇಳಬರುವ ಶಬ್ದವು ಯಾವಾಗ ನಿಲ್ಲುವದೋ ಎಂದು ಕಾಮಧೇನುವ ಕಾಯುತ್ತಾ ತನ್ನ ಕೋಡುಗಳ ಮಧ್ಯದಲ್ಲಿ ಧರಿತ್ತಿಯನ್ನು ಧಾರಣಮಾಡಿ ನಿಂತಿರುವಳು.



ಅಂಜನೇಯ ವಿಲಾಸ

ಹನುಮಂತನು ಉತ್ತರ ದಕ್ಷಿಣಾಗಳನ್ನು ಒಂದುಗೂಡಿಸಿದ ಮಹಾನುಭಾವ, ಅಪ್ಪಟಿಕನ್ನಡಿಗ, ವ್ಯಾಕಣಾಪಟ್ಟಿ, ಸೈಫ್ಯಿಕ ಬ್ರಹ್ಮತಯ್ಯ ವ್ರತಪಾಲಕ. ಈತನು ಪೂಜೆಗೊಳ್ಳಿದ್ದ ಸ್ಥಳವೇ ಇಲ್ಲ. ಗ್ರಾಮರಕ್ಷಕನಾದುದರಿಂದ ಗ್ರಾಮಾಂತರಗಳಲ್ಲಿ ಈ ದೇವ ಮಂದಿರವು ಇದ್ದೇ ಇರುವುದುಂಟು. ಈ ನಿಮಿತ್ತವಾಗಿಯೇ ಉರಿನ ಬಾಗಿಲು ಹನುಮಂತನೆಂದೂ, ನಮ್ಮ ಜನರಾಡಿಕೊಳ್ಳುವದುಂಟು. ಶ್ರೀರಾಮಚಂದ್ರನ ಪರಿವಾರದಲ್ಲಿ ಅವಿಭಾಜ್ಯ ಕುಟುಂಬಿ ಎಂದು ಗುರುತಿಸುವ ಮೊದಲೇ ಹನುಮಂತನನ್ನು ಪೂಜಿಸುವದು ಕನ್ನಡನಾಡಿನಲ್ಲಿ ರೂಢಿಯಲ್ಲಿತ್ತೆಂದು ತಿಳಿದು ಬರುವದು.

ಈಗಂತೂ ಅಶಿಂಡ ಭಾರತದಲ್ಲಿ ಆತನ ಪೂಜಾದಿಗಳು ನಡೆಯುತ್ತಿಲ್ಲವೇ. ವೈದಿಕ ಯುಗದಲ್ಲಿ “ಕರ್ತಿಗೂ ಹನುಮಂತನಿಗೂ ನೆಂಟನ್ನು ಕಲ್ಪಿಸಿದ್ದರು” ಹನುಮಂತ ಎನ್ನುವ ಮಾತು ಸಂಸ್ಕಾರದಲ್ಲಿಪೆಂದು ಕೆಲವರ ಅಭಿಪ್ರಾಯ. “ಅಣ್ ಮಂತಿ” ಎಂದರೇ ಗಂಡು ಕರಿ. ಇದು ತಮಿಳು ಮಾತಿನ ರೂಪಾಂತರವೆಂದು ಕೆಲವರ ಅಭಿಪ್ರಾಯವಿದೆ. ಆದರೆ ಕನ್ನಡ ನಾಡಿನ ಲೋಕವು ಮಾತ್ರ ಹನುಮಂತನು ಅಪ್ಪಟಿ ಕನ್ನಡ ನಾಡಿನವನು. ಈ ಸುಗ್ರೀವನ ವಾಸಸ್ಥಾನವು ಖುಷ್ಯಮೂಕ ಪರವತವು. ಯಾರು ಹಂಪಿಗೆ ಭೇಟಿ ಕೊಡುವರೋ ಅಂಥವರು ಇಂದಿಗೂ

ಪಾತ್ರಿಯಲ್ಲಿ ಮಷ್ಟಮೂಕ ಪರ್ವತವಿರುವುದನ್ನು ನೋಡಬಹುದು.
ರಾಮಾಯಣ ಮಹಾಕಾವ್ಯದಲ್ಲಿಯೂ ಸಹ ಹನುಮಂತನನ್ನು
“ಮಹಾಕಟಿ” ಎಂದು ವರ್ಣಿಸಲಾಗಿರುವದು. ಆತ ಕಟಿಯ
ಸ್ಥಾಘಾವಚಿಂದ ಕಣಡಿದವನು ಎಂಬ ಅರ್ಥವನ್ನೇ ಸೂಚಿಸುವಂತಹದು.
ಆದೇ ಮಾತನ್ನು ಈ ಕೇಳಿಗಿನ ಶೈಲೀಕದಿಂದ ತಿಳಿದುಕೊಳ್ಳಬಹುದಾಗಿದೆ.

ಮರ್ಕಟೇಶ ಮಹೋತ್ಸಾಹ
ಸರ್ವಶೇಷಕ ವಿನಾಶಕ ।
ಶತ್ರುನ್ ಸಂಪರ ಮಾಂ ರಕ್ತ
ಶ್ರಿಯಂದಾಪಯ ಮೇ ಪ್ರಭೋ ॥

ಈತನು ಅಂಜನಾ ಪ್ರತ್ನಾದುದರಿಂದ ಅಂಜನೇಯನೆಂದೂ,
ರಾದ್ರಾಂಬ ಸಂಭೂತನೆಂದೂ, ಸೂರ್ಯಪ್ರತ್ನನೆಂದೂ,
ವಾಯುಪ್ರತ್ನನೆಂದೂ, ಮರದ್ಭಾಗಳಿಗೆ ಸಮೀಪದವನೆಂದೂ, ವಿಭಿನ್ನ
ಘಾಮಗಳಿಂದ ಭಕ್ತರ ಮನವನ್ನಾಕಷ್ಟಿಸುತ್ತ ಅವರವರ ಅಭೀಷ್ಟಗಳನ್ನು
ಷಾರ್ದೈಸುತ್ತಾನೆಂಬ ನಂಬಿಕೆಯೂ ಇದೆ. ಈತನು ಶ್ರೀರಾಮ
ಭಕ್ತಾದುದರಿಂದ ಹರಿನಾಮಧಾರಕನೆಂದು ಭಾವಿಸುವ ಭಕ್ತರ
ಸಂಪ್ರದೇಶ ಆಪಾರ. ಅವನ ಮುಖದಿಂದ ಸದಾ ಕಾಲಪೂ ಶ್ರೀರಾಮ
ಶ್ರೀರಾಮ ಎಂಬ ರಾಮಧ್ಯಾನವು ಹೊರಹೊಮ್ಮೆವಾದೆಂಬ ನಂಬಿಕೆಯು
ಫಾರತೀಯರಲ್ಲಿದೆ.

ಮಾಧ್ವ ಸಂಪ್ರದಾಯವಾದಿಗಳಲ್ಲಿ ಹನುಮಂತನಿಗೆ ವಿಶೇಷ
ಪ್ರಾರ್ಥಣೆಯಿದೆ. ಅವರು ಮಧ್ಯಾಹಣಯರೇ ಹಿಂದೆ ಹನುಮನಾಗಿದ್ದವರೆಂದು
ಭಾವಿಸುತ್ತಾರೆ. ಈತನು ವಿಷ್ಣುವಿನ ಅನುಜ್ಞೆಯಿಂದ ಜೀವರಿಗೆ ಮೋಕ್ಷ
ಕೊಡಿಸುವವನೆಂದು ಅವರು ನಂಬಿತ್ತಾರೆ. ಅಲ್ಲದೆ ಹನುಮಂತನನ್ನು
ಚೀಷೋತ್ತಮನೆಂದೂ ಬ್ರಹ್ಮನಿಗೆ ಅಧಿಷ್ಠಾನನೆಂದೂ, ಇಂದ್ರಿಯಗಳಿಗೆ
ಪ್ರೇರಕನೆಂದೂ ಯೋಗಿಗಳಲ್ಲಿ ಪ್ರಮುಖನೆಂದೂ ಭಾವಿಸುತ್ತಾರೆ.
ಮಾಧ್ವ ಸಂಪ್ರದಾಯವಾದಿಗಳಾದ ಶ್ರೀ ವ್ಯಾಸರಾಯರು ವಿಜಯನಗರ
ಘಾಮಾಷ್ಟದ ಕೃಷ್ಣದೇವರಾಯನಿಗೆ ಗುರುಗಳಾಗಿದ್ದರು. ಅವರ ಕಾಲದಲ್ಲಿ

ಪಳುಮಾರು ಆಂಜನೇಯ ದೇವಾಲಯಗಳು ನಮ್ಮೆ ನಾಡಿನಲ್ಲಿ ಪ್ರತಿಷ್ಠಾಪಿಸಲ್ಪಟ್ಟವು ಎಂದು ಈಗಲೂ ಆಂಥ ವಿಶಿಷ್ಟ ಲಕ್ಷ್ಯಾಗಳನ್ನೊಳಗೊಂಡಿರುವ ವಿಗ್ರಹಗಳನ್ನು ತೋರಿಸುತ್ತಾರೆ.

ವೃಷಭಾವತಿಯ ತಟದಲ್ಲಿ ಶ್ರೀ ಗಾಳಿ ಆಂಜನೇಯ ಸ್ಥಾಮಿ ದೇವಾಲಯವಿದೆ. ದೇವರಿಗೆ ಈ ‘ಗಾಳಿ’ ಎಂಬ ಅಂಕಿತವು ಅಂಟಿಕೊಂಡದ್ದು ಹೇಗೆ?

‘ಗಾಳಿ’ ಎಂದರೆ ‘ವಾಯು’. ವಾಯು ಎಂದರೆ ಸಕಲ ಜೀವರಾಶಿಗಳ ಜೀವನಾಧಾರ, ಪ್ರಾಣ ವಾಯುವಿನ ಅಂಶಪ್ರತ್ಯನಾದ ಆಂಜನೇಯ ಸ್ಥಾಮಿಗೆ ಪ್ರಾಣದೇವರು ಎಂಬ ಇನ್ನೊಂದು ಹೆಸರು ಉಂಟು. ‘ಆಂಜನೇಯ’ ಎಂದರೆ ಪ್ರಾಣವಾಯು ಆಂಜನೇಯ ಎಂಬ ಅಫ್ರೆ ಸ್ವಷ್ಟಪಡಿಸುತ್ತದೆ.

ಬೆಂಗಳೂರು ನಗರ ನಿರ್ಮಾಣವಾಗುವುದಕ್ಕೆ ಎಷ್ಟೋ ಶತಮಾನಗಳ ಹಿಂದೆ ಈ ಆಂಜನೇಯ ಸ್ಥಾಮಿ ಪ್ರತಿಷ್ಠಾಪನೆಯಾಗಿರಬೇಕು. ಈ ಪುರಾತನತ್ವದ ಗುರುತನ್ನು ಮೂಲಗಭಿರ್ಗ್ಯಹದ ಶುಕನಾಶಿ ಕಟ್ಟಡಗಳ ರಚನೆ, ಶಿಲಾವಿನಾಸಗಳಿಂದ ಕಾಣಬಹುದು.

ಶ್ರೀ ಗಾಳಿ ಆಂಜನೇಯ ಸ್ಥಾಮಿಯು ಪಶ್ಚಿಮಾಭಿಮುಖವಾಗಿಯೂ, ಎರಡು ನೇತ್ರಗಳ ದರ್ಶನವಾಗುವಂತೆ ನಿಂತಿರುವುದು ಈ ಸ್ಥಾಮಿಯ ವೈಶಿಷ್ಟ್ಯವಾಗಿದೆ. ದಕ್ಷಿಣ ಭಾರತದ ಎಲ್ಲಾ ಕಡೆಗಳಿಂದ ಭಕ್ತಾದಿಗಳು ಈ ದೇವತೆಯ ದರ್ಶನಕ್ಕೆ ಬಂದು ಈ ಸುಂದರ ಮಾರುತಿಯ ದರ್ಶನ ಪಡೆದು ಈ ಮಾರುತಿಯು ದಿವ್ಯ ದರ್ಶನವನ್ನೂ, ಮತ್ತೆಲ್ಲಿಯೂ ತಾವು ಕಾಣುವೆಂದು ಹೇಳುವುದುಂಟು. ಇಲ್ಲಿ ಭಕ್ತರು ಆಧ್ಯಾತ್ಮಿಕ, ಆಧಿಭೌತಿಕ, ಆದೀದ್ಯೇವಿಕವೆಂಬ ತಾಪತ್ಯಯಗಳನ್ನು ಸ್ಥಾಮಿಯ ದರ್ಶನ ಮತ್ತು ಪ್ರಾರ್ಥನೆಯಿಂದ ಪರಿಹಾರಿಸಿಕೊಳ್ಳುವುದೂ ಸರ್ವವೇದ್ಯವಾದ ವಿಷಯವಾಗಿದೆ. ಈ ಮಹಿಮಾ ಮೂರ್ತಿಯು ಇಹ-ಪರಗಳ ಸುಖವನ್ನು ನೀಡುವುದೆಂಬುವುದರಲ್ಲಿ ಸಂದೇಹವಿಲ್ಲ.

ಇತ್ತೀಚೆಗೆ ದೇವಾಲಯವು ಅಭಿವೃದ್ಧಿ ಹೊಂದಿ ದೇವಾಲಯದ ಆವರಣದಲ್ಲಿ ಉಂಟಾದ ಗಣ್ಯರಾದ ದಿವಂಗತ ಬಿ.ವಿ. ಮುನಿಯಷ್ಟನವರು ಕಟ್ಟಿಸಿದ ಶ್ರೀ ಕಲ್ಯಾಣರಾಮ ದೇವರ ದೇವಾಲಯ, ಶ್ರೀ ಸತ್ಯನಾರಾಯಣ ಸ್ವಾಮಿಯ ಮಂದಿರ ಹಾಗೂ ಮೊದಲಿನಿಂದಲೂ ಇರುವ ನವಗ್ರಹಗಳ ದೇವಾಲಯಗಳ ಇವುಗಳ ಸನ್ನಿವೇಶದಿಂದ ಪಶ್ಚಿಮ ಬೆಂಗಳೂರಿನ ಒಂದು ಪವಿತ್ರ ಕ್ಷೇತ್ರವಾಗಿದೆ.

ಈ ದೇವಾಲಯವು ಬ್ಯಾಟರಾಯನಪುರಕ್ಕೆ ಸೇರಿದ್ದಾದರೂ ಸಹ ನೇರಿಗ್ನಾಮಗಳಾದ ಆವಲಹಳ್ಳಿ, ದೀಪಾಂಚಲೀ ನಗರದ ಹಾಗೂ ಅಕ್ಕಪಕ್ಕದ ಗ್ರಾಮಗಳ ನಿವಾಸಿಗಳಿಂದ ಮತ್ತು ಭಕ್ತಿಜನರಿಂದ ಸಹಕಾರ ಪಡೆದು ಸಂಯುಕ್ತವಾಗಿ ವ್ಯವಸ್ಥಿತವಾಗಿ ಆಡಳಿತ ಕಾರ್ಯ ನಿರ್ವಹಿಸಲ್ಪಡುತ್ತಿದೆ. ಪ್ರತಿ ಸಂವತ್ಸರವೂ ರಥೋತ್ಸವ ಶ್ರೀ ಹನುಮ ಜಯಂತಿ, ಉತ್ಸವ ಸಂಕ್ರಾಂತಿ ಉತ್ಸವ ಹಾಗೂ ವರ್ಷಾವೆಲ್ಲ ಹೆಚ್ಚುವರಿ ಸೇವೆಗಳು ನಡೆಯುತ್ತಿರುತ್ತದೆ. ಭಕ್ತಿ ಜನರ ಉದಾರ ಆಶ್ರಯದಿಂದ ಶ್ರೀ ಗಾಳಿ ಅಂಜನೇಯ ಸ್ವಾಮಿ ದೇವಾಲಯದ ವರಮಾನದಿಂದ ಬಡವರಿಗೂ, ಬಲ್ಲಿದರಿಗೂ ಸಮಾನವಾಗಿ ಅನುಕೂಲವಾದ ಕಲ್ಯಾಣ ಮಂಟಪವನ್ನು ನಿರ್ಮಿಸಲಾಗಿದೆ ಹಾಗೂ ಹೊಸದಾಗಿ ಸುಮಾರು ೨೦ ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಶ್ರೀ ರಾಜಗೋಪುರ ಕಾರ್ಯವು ಪೂರಣಗೊಂಡಿದೆ. ವೃಷಭಾವತಿ ನದಿ ತೀರದಲ್ಲಿ ಮತ್ತೊಂದು ದೇವಾಲಯವೂ ಪ್ರಸಿದ್ಧವಾದುದಾಗಿದೆ. ಶಕ್ತಿಜಾರತದಲ್ಲಿಲ್ಲ ಸ್ವಯಂಬಾಲಿತ ರಥದಲ್ಲಿ ಸಂಚರಿಸಿದ ಪ್ಲೇಗು ಮಾರಮ್ಮ ತಾಯಿಯು ಸಂಚಾರದಲ್ಲಿರುವಾಗ ರಥವು ಗಾಳಿ ಅಂಜನೇಯ ಸ್ವಾಮಿಯ ದೇವಾಲಯದ ಬಳಿ ಸ್ಥಗಿತಗೊಂಡು ನಿಂತಾಗ, ತಾನು ನೆಲೆಗೊಳ್ಳಲು ಇದೆ ಸರಿಯಾದ ಸ್ಥಳವೆಂದು ‘ಅದಿಶಕ್ತಿ ಮಾರಿಕಾಂಬ’ ಮಾತೆಯು ಇಲ್ಲೇ ನೆಲೆಸಿದಳು ಎಂಬ ಪ್ರತೀತಿ ಇದೆ. ಈ ದೇವಸ್ಥಾನವು ಅಸಂಖ್ಯ ಭಕ್ತಿ ಜನರ ಪೂಜಾ ಕೇಂದ್ರವಾಗಿದೆ. ಇತ್ತೀಚೆಗೆ ಬ್ಯಾಟರಾಯನಪುರದ ಹಿರಿಯರಾದ ಶ್ರೀರಾಮಪ್ಪ ಮತ್ತು ಲಕ್ಷ್ಮಿಪ್ಪನವರು ಈ ದೇವಾಲಯವನ್ನು

ನವೀಕರಿಸಿದ್ದಾರೆ. ನಮ್ಮ ಎಲ್ಲ ಕಾರ್ಯಗಳಲ್ಲಿಯೂ ಯಶಸ್ವಿ ದೊರಕುವಂತೆ ಅನುಗ್ರಹಿಸುವ ಶ್ರೀ ಗಾಳಿ ಅಂಜನೇಯ ಸ್ವಾಮಿ ಸದಾ ಸನಾಗ್ರೇ ಪ್ರವೃತ್ತಿಗಾಗಿ ಮಾರ್ಗದರ್ಶನ ಸಹಕಾರ ಅಶೀವಾದ ನೀಡುತ್ತಿದ್ದಾನೆ. ಶ್ರೀ ಗಾಳಿ ಅಂಜನೇಯ ಸ್ವಾಮಿ ದೇವಾಲಯದ ಅರ್ಚಕರು ಮತ್ತು ಪುರದ ಹಿರಿಯರಾದ ದಿವಂಗತ ಪಟೇಲ ಗುಳ್ಳಪ್ಪನವರು, ಡಿ. ಭೇರೋಮನ್ ಎನ್. ನರಸಿಂಹಯ್ಯನವರು ಹಾಗೂ ಉತ್ಸಾಹ ಯುವಜನಾಂಗ ನಮ್ಮ ದೇವಾಲಯದ ಸರ್ವಾಂಗಿಣಿ ಅಭಿವೃದ್ಧಿಗೆ ಕಾರಣರೆಂಬುದನ್ನು ಮರೆಯಲಾಗದು.

ಹನುಮಂತನ ನೇಲೆ ಹೆಚ್ಚಾಗಿ ಜಾನಪದ ಲೋಕವನ್ನೇ ಅಶ್ರಯಿಸಿದೆ. ಆತನು ದುಷ್ಪ ಶಕ್ತಿಗಳನ್ನು ನಿವಾರಣೆ ಮಾಡುತ್ತಾನೆ. ರೋಗಾದಿಗಳನ್ನು ಪರಿಹರಿಸುತ್ತಾನೆ. ಭೀತಿಯಿಂದ ನಿವೃತ್ತರಾಗುವಂತೆ ಅನುಗ್ರಹಿಸುತ್ತಾನೆ ಎಂಬ ನಂಬಿಕೆ ಇದೆ. ಹೆದರಿಕೊಂಡ ಮಕ್ಕಳಿಗೆ ಆತನ ಹೆಸರಿನಿಂದ ಕೊರಳಲ್ಲಿ ತಾಯತ ಕಟ್ಟುತ್ತಾರೆ. ಮನೆಯ ರಕ್ಷಣೆಗಾಗಿ ಹನುಮನ ಗುಂಡನ್ನು ಮುಂಭಾಗದಲ್ಲಿ ನೆಡುವ ಪದ್ಧತಿಯು ಗ್ರಾಮಾಂತರದಲ್ಲಿ ಇಂದಿಗೂ ನಡೆದು ಬಂದಿದೆ. ಕಾಂಬೋಡಿಯಾದಲ್ಲಿ ಹನುಮಂತನನ್ನು ದ್ವಾರಪಾಲಕನಂತೆ ನಿಲ್ಲಿಸಲಾಗಿದೆ. ದೇಹ ರಕ್ಷಣೆಗಾಗಿಯೂ ಆತನನ್ನು ಮೋರೆ ಹೋಗುತ್ತಾರೆ. ಈತನನ್ನು “ವರ್ಜ್ಞಾಂಗ ಬಲಿ” ಎಂದು ಸಂಬೋಧಿಸುತ್ತಾರೆ.

ಹನುಮಂತನ ತಾಂತ್ರಿಕ ಪ್ರಸಕ್ತಿ ಆಗಾಧವಾದುದು. ಸಾಮಾನ್ಯವಾಗಿ “ಒಂ ನಮೋ ಭಗವತೇ ಆಂಜನೇಯಾಯ ಮತ್ತಾ ಬಲಾಯಸ್ವಾಹಾ” ಎನ್ನುವ ಮಂತ್ರದೊಂದಿಗೆ “ಹಂ ಹನುಮತೇ ರುದ್ರಾತ್ಮಕಾಯ ಯಾಂಫಟ್” ಎಂಬ ಮಂತ್ರವೂ ಸಹ ಬಳಕೆಯಲ್ಲಿದೆ. “ಕಶಿಂಪುಕ್ಕ ವರವರ ಅಂಜನಾವರ ಪುತ್ರ ಅವೇಶಿ, ಆವೇಶಿ ಒಂ ಹ್ರೀಂ ಹನುಮನ್ ಘಟ್” ಎನ್ನುವ ಮಂತ್ರವು ಪಿಶಾಚಾದಿ ನಿವೃತ್ತಿಗೆ ಬಹು ಘಲಕಾರಿಯಾಗಿದೆ. ಸರ್ವಗ್ರಹ ವಿನಾಶಕ್ಕೂ ಸಹ ಬೇರೋಂದು ಮಂತ್ರವಿದೆ. ಡಾಕೆನಿ, ಶಾರೀನಿ ನಿವಾರಣೆಗಾಗಿಯೂ ಹನುಮನ್ಯಂತ್ರಗಳಿವೆ.

ಇನ್ನು ಹನುಮನ್ನಾಲ್ ಮಂತ್ರದಲ್ಲಿ “ಓ ಹ್ರೀಂ ಯಾ. ಯಾ. ಹಂಸ ಹಂಸ ಏಹಿ ಸರ್ವ ವಿಷಂ ಹರ ಹರ ಪರಬಿಲಂ ಶೈಲ್ಭಯ ಶೈಲ್ಭಯ ಮಮ ಸರ್ವಕಾರ್ಯಾಣಿ ಸಾಧಯ ಸಾಧಯ ಮಂ ಫಟ್ ಸ್ವಾಹಾ” ಈ ಮಂತ್ರಗಳು ಉಚ್ಛಾರಣೆ ಮಾಡುವಾಗ ಅತನು ಪರಿಶುದ್ಧನಾಗಿರಬೇಕು. ಎಕಾಗ್ರಚಿತ್ತನಾಗಿರಬೇಕು. ಹನುಮಂತನ ಆನನ್ದ ಭಕ್ತನಾಗಿರ ಬೇಕೆಂದು ಬೇರೆ ಹೇಳಬೇಕಾಗಿಲ್ಲ. ಅತನು ವಿದ್ಯಾಪ್ರದಾತನೂ ಅಮುದು. ಅದಕ್ಕಾಗಿ ಈ ಧ್ಯಾನ ಶೈಲ್ಭಯಲ್ಲಿದೆ.

ಆಂಜನೇಯ ಮತಿ ಪಾಟಲಾನನಂ
ಕಾಂಚನಾದ್ರಿ ಕಮನೀಯ ವಿಗ್ರಹಂ ।
ಪಾರಿಜಾತ ತರು ಮೂಲವಾಸಿನಂ
ಭಾವಯಾಮಿ ಪವಮಾನ ನಂದನಮ್ ॥

ಹನುಮಂತನಿಗೆ ಪಾರಿಜಾತ ವೃಕ್ಷಪು ಬಹು ಪ್ರಿಯವಾದುದು. ಅದರಡಿಯಲ್ಲಿಯೇ ಅತನ ವಾಸ ಎಂಬ ಕಲ್ಪನೆಯು ಈ ಶೈಲ್ಭೈಕದಿಂದ ಲಭಿಸುತ್ತದೆ. ಇದೇ ರೀತಿಯಾಗಿ ಇನ್ನೊಂದು ವಿದ್ಯಾ ಪ್ರಥಾನ ಮಂತ್ರದಲ್ಲಿ ಈತನು ಕದಲೀವನ ಎಂದರೆ ಬಾಳೆಯ ತೋಟದಲ್ಲಿ ಕುಳಿತು ಒಂದು ಕ್ಯೇ ಮೋಳಕಾಲಿನ ಮೇಲಿಟ್ಟು ಇನ್ನೊಂದು ಕ್ಯೇಯಲ್ಲಿ ಬ್ರಹ್ಮಧ್ಯಾನ ನಿರತಸೆಂದೂ ಹೇಳಲಾಗಿದೆ.

ಹನುಮಂತ ಏರ ಬ್ರಹ್ಮಚಾರಿ, ಸೈಷ್ಯಿಕ ಬ್ರಹ್ಮಚಾರಿ ಎಂಬ ನಂಬಿಕೆಯೂ ಇದೆ. ಹೀಗಿದ್ದರೂ ಈತನು ಭಾರತೀ ರಮಣನೆಂದು ಮಾಡ್ದ ಸಂಪ್ರದಾಯವಾದಿಗಳ ನಂಬಿಕೆ. ಆದರೆ ಯಾವ ಚಿತ್ರದಲ್ಲಿಯೂ ಈ ಭಾರತೀ ರಮಣತ್ವವು ಚಿತ್ರಿತವಾಗಿಲ್ಲ.

ಅಂಜಲಿ ಬದ್ದನಾದ ಹನುಮಂತನ ವಿಗ್ರಹವು ಮನೆಯಲ್ಲಿಟ್ಟು ಪೂಜೆ ಮಾಡಲು ಒಳೆಯದೆಂದು ನಂಬುತ್ತಾರೆ. ದೇವಾಲಯಗಳಲ್ಲಿ ರಣವೀರಾಂಜನೇಯನ ವಿಗ್ರಹಗಳೇ ಹೆಚ್ಚಾಗಿ ಕಾಣಸಿಗುತ್ತವೆ. ಗದಾಧಾರಿಯಾಗಿಯೋ, ಪರವತಪನ್ನೆತ್ತಿಕೊಂಡೋ ಮರವನ್ನೆತ್ತಿ

ದಾಪುಗಾಲು ಹಾಕಿದವನನ್ನೇ ನಾವು ಕಾಣಬಿಡುದಾಗಿದೆ. ಗದೆಯು ವೀರಾವೇಶದ ಮುದ್ರೆಯಾದರೆ ಮರ ಹಿಡಿದಿರುವದು ದೃಶ್ಯರ ಸಂಯಾರಕ್ಕಾಗಿ ಎಂದೂ, ಇನ್ನು ಬೆಟ್ಟವನ್ನೇತ್ತಿ ಹಿಡಿದಿದ್ದಲ್ಲಿ ಸಂಚೀರನಿ ಪರವತವನ್ನು ಎತ್ತಿ ತಂದ ದ್ಯೋತಿಕವೆಂದೂ ನಂಬಿತ್ತಾರೆ. ಕೆಲವು ಸಂದರ್ಭಗಳಲ್ಲಿ ರಾಮ ಲಕ್ಷ್ಮಿರನ್ನು ಹೆಗಲ ಮೇಲೇರಿಸಿಕೊಂಡಿರುವಂತೆ ಬಿಡಿಸಲಾದ ಪ್ರತಿಮಾ ವಿಗ್ರಹಗಳೂ ನಮಗೆ ಕಾಣಲು ಸಿಗುತ್ತವೆ.

ಸಾಹಾನ್ಯವಾಗಿ ಹನುಮಂತನು ದ್ವಿಭುಜನಾಗಿಯೇ ಕಾಣಿಸಿಕೊಳ್ಳುತ್ತಾನೆ. ಆದರೆ ಕೆಲವು ಸಂದರ್ಭಗಳಲ್ಲಿ ಆತನು ಆರು ಕೈಗಳಿಂದ ಮತ್ತೆ ಕೆಲವು ಸಂದರ್ಭಗಳಲ್ಲಿ ಎಂಟು ಕೈಗಳಿಂದ ಕೂಡಿದ ಪಂಚಲೋಹದ ವಿಗ್ರಹಗಳೂ ನಮಗೆ ಕಾಣಿಸುತ್ತವೆ. ಹನುಮಂತನಿಗೆ ಪಂಚ ಮುಖಿವಿರುವ ಕಲ್ಪನೆಯೂ ಸಹ ಇದೆ. ಮಂತ್ರಾಲಯದ ಇನ್ನೊಂದು ದಂಡೆಯ ಮೇಲೆ ಪಂಚಮುಖಿದ ಅಂಜನೇಯನಿದ್ದು ಕಲಿಯುಗದ ಕಲ್ಪತರು ಎಂದೆನಿಸಿರುವನು.

ಶ್ರೀ ರಾಘವೇಂದ್ರ ಸ್ವಾಮಿಗಳು ಈ ದೇವನನ್ನು ಕುರಿತು ತಪಗೇದರೆಂದು ಪ್ರತೀತಿ ಇದೆ. ಪಂಚಮುಖಿಗಳಿಂದರೆ ಮುಂಭಾಗದಲ್ಲಿ ವಾನರ ಮುಖವಾದರೆ, ಬಲಗಡೆಗೆ ಸಿಂಹಮುಖಿ, ಎಡಭಾಗದಲ್ಲಿ ವರಾಹಮುಖಿ, ಮೇಲ್ಮಾಗಿದಲ್ಲಿ ಕುದುರೆಯ ಮುಖ (ಹಯಮುಖಿ), ಹಿಂಬದಿಯಲ್ಲಿ ಗರುಡ ಮುಖಿ, ಇನ್ನು ಕೈಗಳಲ್ಲಿ ಭೀಷಣ ಖಿಡ್ಗ, ಶ್ರೀಶೂಲ (ಅಥವಾ ಶೂಲ), ಶಂಖಿ, ಚಕ್ರ, ಪಾಶ ಅಥವಾ ವಿಡ್ವಾಂಗ, ಅಂಕುಶ, ಪರವತ, ಗದೆ, ಮುಸಲ ಅಥವಾ ಮುಷ್ಟಿ ಹೀಗೆ ನಾನಾವಿಧ ಆಯುಧಗಳನ್ನು ಹಿಡಿದ ಭಂಗಿಯಲ್ಲಿರುವ ವಿಗ್ರಹಗಳನ್ನು ಕಂಡಾಗ ಎಂಭಾವನಿಗೂ ಅಳ್ಳರಿಯೆನಿಸಿರಿದ್ದು. ಕೆಲವು ಮಾಡ್ದ ಸಂಪ್ರದಾಯದ ಮರಗಳಲ್ಲಿ ಇಂಥ ವಿಗ್ರಹಗಳಿರುವುದನ್ನು ಈ ಲೇಖಿಕನು ಕಂಡಿದ್ದಾನೆ. ಯೋಗಾಂಜನೇಯ ಚತುಭುಜ ಮೂರ್ತಿಯದಾಗಿದ್ದು ಎಡಗೈ ಲಂಬಪಂಕ್ತ ಮುದ್ರೆ, ಬಲಗೈಯಲ್ಲಿ ಜಪಮಾಲೆ, ಮೂರನೆಯದರಲ್ಲಿ ಯೋಗದಂಡ, ನಾಲ್ಕನೆಯ ಕೈಯಲ್ಲಿ ಕಮಂಡಲ ಧರಿಸಿ ವಲ್ಲಾಲವನ್ನು

ಯೋಗಾಸನದಲ್ಲಿ ಬಿಡಿಸಲಾದ ವಿಗ್ರಹಗಳೂ ಇವೆ. ಇನ್ನು ದ್ವಿಭುಜ ಯೋಗಾಂಜನೇಯನ ವಿಗ್ರಹವನ್ನೂ ಸರ್ವ ನಾವು ಕಾಣುತ್ತೇವೆ. ಪದ್ಮಾಸನದಲ್ಲಿ ಮಂಡಿತನಾಗಿ ಬಲಗೈಯಲ್ಲಿ ಚಿನ್ಮದ್ರೇ, ಎಡಗೈಯಲ್ಲಿ ಪುಸ್ತಕ ಅಥವಾ ವೀರಾಪಾಣಿಯಾಗಿ ನಿಂತಂತಿರುವ ಮೂರ್ತಿಗಳೂ ಇವೆ.

ಹನುಮಂತನ ವಾಹನವನ್ನು ವಿಷ್ಣು ದೇಹಾಲಯಗಳಲ್ಲಿ ಬಳಸುತ್ತಾರೆ. ಗಂಟೆಯ ಮೇಲೆ ಸ್ಥಾನಕ ಮುದ್ರೆಯ ಹನುಮಂತನನ್ನೂ ಬಿಡಿಸುತ್ತಾರೆ.



ಆಂಜನೇಯನ ಭಕ್ತಿ ಬೈರಂಗಜೀಬ

ಮಧ್ಯಪ್ರದೇಶದಲ್ಲಿರುವ ಇಂದೂರ್ ಒಂದು ಕಾಲದಲ್ಲಿ ಇಂದ್ರಪುರವೆಂದು ಕರೆಸಿಕೊಳ್ಳುತ್ತಿತ್ತು. ಪುರಾತತ್ವ ಇಲಾಖೆಯ ಅನ್ವೇಷಣೆಯ ಮೇರೆಗೆ ಇಂದ್ರನಿಗೆ ಸಂಬಂಧಿಸಿದಂತಿರುವ ಇಂದ್ರೇಶ್ವರನ ಪ್ರಾಚೀನ ದೇವಮಂದಿರವನ್ನು ತೋರಿಸುತ್ತಾರೆ.

ಇ.ಸ. ೧೯೧೦ರಲ್ಲಿ ಅಸ್ಟ್ರೂ ಮುಲ್ಲಾತಾನಿ ಎಂಬ ಹೆಸರಿನ ಶಿಲ್ಪಿ ಮನೆತನದ ಸೇನಾಪತಿಯು ಈ ಪವಿತ್ರ ಕ್ಷೇತ್ರದ ಮೇಲೆದಾಳಿ ಮಾಡಿ ಅದನ್ನು ಸಂಪೂರ್ಣವಾಗಿ ನಾಶಪಡಿಸಿದನು. ಮುಂದೆ ೧೯೨೫ರಲ್ಲಿ ಹೋಳ್‌ಕರ್ ಸಂತತಿಯವರಿಂದ ಈ ಕ್ಷೇತ್ರವು ಪುನರುದ್ಧಾರವನ್ನು ಹೊಂದುವಂತಾಯಿತು. ಹಳೆಯ ಇಂದೂರಿನ ಭಾಗದಲ್ಲಿ ಇಂದ್ರಿಶ್ವರ ದೇವಾಲಯವಿರುವದನ್ನು ಕಾಣಬಹುದು. ಕಾಲಾಂತರದಲ್ಲಿ ಇಂದ್ರಪುರವು ಅಪಭ್ರಂಶ ರೂಪ ತಾಳಿ ಇಂದೂರ್ ಎಂದು ಗುರುತಿಸುವಂತಾಯಿತು. ಭತ್ತಪತಿ ಶಿವಾಚಿ ಮಹಾರಾಜನು ಆಗ್ರಾಕ್ಷೇ ಭೇಟಿಯನ್ನಿತ್ತು ಪುನಃ ದಕ್ಷಿಣಕ್ಕೆ ಮರಳಿ ಬರುತ್ತಿದ್ದಾಗ ಅವರ ಕೆಲವೇ ಸಂಗಡಿಗರೊಂದಿಗೆ ಇಂದೂರಿಗೆ ಬಂದು ಹೋದರೆಂಬುದು ಇತಿಹಾಸದಿಂದ ತಿಳಿದು ಬರುವದು.

ಭತ್ತಪತಿ ಶಿವಾಚಿ ಮಹಾರಾಜನಂತೆ ಆತನ ಗುರುಗಳೆನಿಸಿದ ಸಮರ್ಥ ರಾಮದಾಸರೂ ಸಹ ಭಾರತ ಪರ್ಯಾಟನ ಕಾಲದಲ್ಲಿ

ಇಂದೂರಿಗೆ ಬಂದು ಹೋದರು. ತಾವು ಬಂದು ಹೋದ ಗುರುತು ಎಂಬಂತೆ ಇಂದೂರಿನಲ್ಲಿ ಅವರು ಮಾರುತಿ ಮಂದಿರವನ್ನು ಪ್ರತಿಷ್ಠಾಪಿಸಿದರು. ಮುಂದೆ ಈ ದೇವನು ಗ್ರಾಮದೇವತೆ ಎಂದು ಪ್ರೋಟೆಗೊಳ್ಳಲ್ಪಡಿದನು. ಆ ಭಾಗದ ಜನರು ಈ ದೇವನನ್ನು “ಖೇಡಾಪತಿ” ಎಂದು ಕರೆಯುವದು ವಾಡಿಕೆಯಲ್ಲಿದೆ.

ಚೈರಂಗಚೇಬಿನು ತನ್ನ ಜೀವಿತಕಾಲದಲ್ಲಿ ಈ ಖೇಡಾಪತಿಗೆ ನಿತ್ಯಪೂಜಾ ಸ್ವೇಚ್ಛೆಗಳು ನಡೆಯುವಂತೆ ಮುರಾದಶಾಫತೀರ ಎಂಬಿವವರನ್ನು ನಿಯಮಿಸಿದ್ದನು. ಈ ಕಾರ್ಯಕ್ರಾಗಿ ಆತನಿಗೂ ಯಾಗೂ ದೇವಾಲಯಕ್ಕೂ ಕೆಲವು ಜಮೀನುಗಳನ್ನು ಉಂಟಳಿ ಕೊಟ್ಟರು.

ಮುಂದೆ ಮರಾಠಾ ಸುಬೇದಾರರಾಗಿದ್ದ ಮಹಾರಾಜ್ ಖೋಳ್ಳರಾಯ ಖೋಳ್ಳರು ತಮ್ಮ ಕಾಲದಲ್ಲಿ ಮುಕಲಾನ್ ಅರ್ಚಕರನ್ನು ತೇಗೆದು ಧಾಕೆ ಆ ಸ್ಥಳದಲ್ಲಿ ಹಿಂದೂ ಅರ್ಚಕರನ್ನು ನಿಯಮಿಸಿದರು. ಹೀಗೆ ನಿಯುಕ್ತ ಮಾಡಲಾದ ಅರ್ಚಕನ ಪೆಸರು ಮಹಂತ ಬ್ರಹ್ಮಾಗಿ ಬಾಬಾ ಎಂದು ದೇವಸ್ಥಾನದ ಕಾಗದ ಪತ್ರಗಳಿಂದ ತಿಳಿದು ಬಿರುವದು ಮುಂದೆ ಆ ಸಂತತಿಯಲ್ಲಿ ಆಸಾರಾಮ ಸಂತತಿಯವರು ಆ ಕಾರ್ಯವನ್ನು ಮುಂದುವರೆಸಿಕೊಂಡು ಬಂದಿರುವರು.

ಚೈರಂಗಚೇಬಿನು ಚಿತ್ರಕೂಟದಲ್ಲಿರುವ ಶ್ರೀರಾಮನ ದೇವಾಲಯಕ್ಕೂ ಸಹ ಕೆಲವು ದತ್ತಿಗಳನ್ನು ಬಿಟ್ಟುಕೊಟ್ಟಿರುವನೆಂಬ ವಿಚಾರವನ್ನು ಆಧಾರ ಸಹಿತವಾಗಿ ಪ್ರಸಿದ್ಧ ಪಾಕ್ಷಿಕ ಅಂಗ್ಗ ಪತ್ರಿಕೆಯಾಂದು ಪ್ರಕಟಿಸಿರುವದುಂಟು.

ಹಿಂದೂ ಧರ್ಮ ನಾಶ ಮಾಡಲು ಹೊರಟ ಚೈರಂಗಚೇಬಿನು ಇಸ್ಲಾಮಾಬಾದಿನ ಹತ್ತಿರ ಈಶ್ವರ ದೇವಾಲಯವನ್ನು ಸ್ಥಾಪಿಸಿರುವದುಂಟು. ಈ ಮಹಾನುಭಾವನು ಚೈರಂಗಾಬಾದಿಗೆ ತೀರ ಸಮೂಪದ ಸ್ಥಳವೆನಿಸಿದ ದೇವಗಿರಿ ಆಧವಾ ದೌಲತಾಬಾದಿನಿಂದ ಕೇವಲ ಇ ಕೆಲೋಮೀಟರ್ ಅಂತರದಲ್ಲಿರುವ ಶಿಲ್ಬಾದಾಬಾದ್ ಎಂಬ ಸ್ಥಳದಲ್ಲಿಯೇ ತಾನು ಸಾಯುವ ಹೊದಲೇ ತನ್ನ ಸಮಾಧಿಯಾಗುವಂತೆ

ಶೀಮಾನ ಮಾಡಿಕೊಂಡಿದ್ದನು. ಮುಂದೆ ಅತನ ಮೃತದೇಹವನ್ನು ತಂದು ಶುಲ್ಕಾಬಾದಿನಲ್ಲಿಯೇ ಸಮಾಧಿ ಮಾಡಲಾಯಿತು.

ಶುಲ್ಕಾಬಾದಿನಲ್ಲಿರುವ ಮಾರುತಿಯ ವಿಗ್ರಹವು ಮಲಗಿ ವಿಶ್ವಾಂತಿ ಪಡೆಯುತ್ತಿರುವ ಭಂಗಿಯಲ್ಲಿರುವದು. ಈ ದೇವನಿಗೆ ಪ್ರತಿಶಿವಿವಾರ ತಪ್ಪದೆ ಇಪ್ಪತ್ತೊಂದು ಸಲ ಬಂದು ಕೇವಾದಿಗಳನ್ನು ಮಾಡಿದಲ್ಲಿ ಭಕ್ತರ ಇಷ್ಟಾರ್ಥಗಳೆಲ್ಲ ಪೂಣಗೊಳ್ಳತ್ತವೇ ಎಂಬ ನಂಬಿಕೆಯು ಬೆಳೆಯಿತು. ಇದರಿಂದಾಗಿ ಪ್ರತಿಶಿವಿವಾರವೂ ಪರಸೆಯ ಪ್ರಮಾಣದಲ್ಲಿ ಭಕ್ತರು ಬಂದು ಹೋಗುವದುಂಟು. ಈ ಭಕ್ತರಲ್ಲಿ ಜೀರಂಗಾಬಾದಿನಿಂದ ಬಿರುವ ಜನರೇ ಬಯಳ. ಇಂದು ಆ ದೇವನಿಗಾಗಿ ಸುಮಾರು ಐವತ್ತು ಲಕ್ಷ ರೂಪಾಯಿಗಳನ್ನು ಖಚ್ಚ ಮಾಡಿ ಭವ್ಯವಾದ ದೇವಾಲಯವನ್ನು ಕಟ್ಟಲು ಪ್ರಾರಂಭಿಸಿದ್ದಾರೆ. ಇತಿಹಾಸದ ಈ ಘಟನೆಯನ್ನು ಪ್ರತ್ಯಕ್ಷಬಾಗಿ ಕಂಡು ಬಂದ ನಂತರವೇ ಈ ಲೇಖನವು ಸಿದ್ಧವಾದುದು ದೃವೀಯೋಗವೇನಿಸುವುದು.



ಪ್ರಸನ್ನ ವೆಂಕಟದಾಸರು

ಮಾನವನ ಭಕ್ತಿಯ ಭಾವವು ವಿಶ್ವದೊಂದಿಗೆ ಅವಿನಾಭಾವ ಸಂಬಂಧವನ್ನು ಹೊಂದಿದೆ. ಭಾವನಾಚೇವಿಯಾದ ಮಾನವ ವಿಚಾರಶೀಲನೂ, ಚಿಂತಕನೂ ಅಹಮದು. ಆತನು ಬಾಳಿನುದ್ದಕ್ಕೂ ಅನುಭವಿಸಿದ ಭಾವಾನುಭಾಗಳೊಂದಿಗೆ ವಿಶ್ವದಾಶ್ರಯದಲ್ಲಿಯೇ ಬೆಳೆಯುತ್ತ ಬಂದಿದ್ದಾನೆ. ನಿಸರ್ಗದೊಂದಿಗೆ ಅರ್ಥಷ್ಟದ ಕೈಗೂಸಾಗಿ ಪಾಲನೆಗೊಂಡಿದ್ದಾನೆ. ತಾನು ಬೆಳೆದ ನಿಸರ್ಗದ ಒಂದೊಂದೇ ಚಮತ್ವಾರಗಳನ್ನು ಕಂಡು ತನಗರಿವಿಲ್ಲದಂತಹ ಶಕ್ತಿಗೇ ಮಾರು ಹೋಗಿ ಅವೃತ್ತವಾದ ಆ ಶಕ್ತಿಯೇ ಜಗತ್ತಿನ ಸೃಷ್ಟಿಸಿತ್ತಿಲಯಗಳಿಗೆ ಕಾರಣನಾದವನೆಂಬ ಭಾವನೆಯನ್ನು ಬೆಳೆಸಿಕೊಂಡಿದ್ದಾನೆ. ‘ನನ್ನೊಂದಿಗೆ ಈ ನಿಸರ್ಗವನ್ನು ಸೃಷ್ಟಿಸಿದವನೊಬ್ಬನಿದ್ದಾನೆ. ಆತನೇ ಎಲ್ಲ ಜೀವವನ್ನು ರೂಪಿಸುವವನು. ಆತ ಸರ್ವಶಕ್ತನಾದ ಭಗವಂತ. ನಾನು ಆತನ ದಾಸ’ ಎಂಬ ಭಾವನೆಯನ್ನು ಬೆಳೆಸಿಕೊಂಡಿದ್ದಾನೆ. ಆತನ ಈ ಭಾವನೆ ಹಾಗೂ ಬದುಕು ವಿಶ್ವಕ್ಕೆ ಶಾಂತಿಯನ್ನು ಒದಗಿಸುವ ಸಂದೇಶಗಳಾಗಿ ಗುರುತಿಸಲ್ಪಡುತ್ತಿವೆ.

ಈ ದಾಸಭಾವದ ಪ್ರಕಾರವನ್ನುಕಂಡು ಹೊಂಡಾಗ ಮುಂದೆ ಕಾಲಾಂತರದಲ್ಲಿ ಹರಿದಾಸ ಪದರೂಪವನ್ನು ತಾಳಿತು. ಹರಿದಾಸವೆಂಬಿದು ಜಾತಿವಾಚಕ ಶಬ್ದವಲ್ಲ. ಈ ವಿಚಾರದಲ್ಲಿ ನಾವು ಮಹಾವೀರಾಗ್ರಣಿಯಾದ,

ವ್ಯಾಕರಣ ಪಂಡಿತನೇಂದೆನಿಸಿಕೊಳ್ಳುವ ಕನ್ನಡನಾಡಿನ ಕೆತ್ತಿಂದಾಗೆವಾಗಿ ಎಂದೆನಿಸಿಕೊಂಡ ಅಂಜನೇಯನ ಹೆಸರಷ್ಟು ಮೂಚಿಸಬಹುದು. ಇಂದು ಸಂದರ್ಭದಲ್ಲಿ ಆ ಮರ್ಯಾನುಭಾವಾನು ಮದಾಂಥಾದ ರಾಜಣಿಗೆ “ದಾಸೋಯಂ ಕೋಸಲೇಂದ್ರಸ್ಯ” ಎಂಬ ಮಾತಿನಿಂದ ತನ್ನ ಪರಿಷಾಮ ಮಾಡಿಕೊಡುತ್ತಾನೆ. ಅದುದರಿಂದ ದಾಸಶಬ್ದದ ಮೂಲಪ್ರಾಯ ಅಂಜನೇಯನೇ ಎಂದು ಹೇಳಬಹುದು.

ಕನಾಟಕದ ಹರಿದಾಸ ಪರಂಪರೆಗೆ ಎಂಟು ಸೂರುವರುಷಗಳ ಇತಿಹಾಸವಿದೆ. ಭಾಗೀರಥಿಯಂತಿರುವ ಈ ದಾಸ ಪರಂಪರೆಯು ಇಂದಿಗೂ ಜೀವನದಿಯಾಗಿ ಹರಿದು ಬರುತ್ತಿರುವುದನ್ನು ನಾವು ಕಾಣುತ್ತೇವೆ. ಹರಿದಾಸರು ತಮ್ಮ ಕಾರ್ಯಕ್ರಮಗಳನ್ನಾರಂಭಿಸುವಾಗ “ನಮಃ ಶ್ರೀಪಾದರಾಜಾಯ” ಎಂದು ಪ್ರಾರಂಭಿಸಿ ವ್ಯಾಸರಾಯರನ್ನು ಪುರಂದರದಾಸರ ಹೆಸರಿನೊಂದಿಗೆ ವಿಜಯದಾಸರ ಹೆಸರನ್ನು ಸ್ತರಿಸಿಕೊಳ್ಳುತ್ತಾರೆ. ಆದರೆ ಇಲ್ಲಿ ಗಮನಿಸಬೇಕಾದ ವಿಚಾರವೇಂದರೆ ತಿರುಮಲಾಧೀಶನ ಅನುಗ್ರಹ ಪಡೆದ ಹರಿದಾಸರೆಂದೆನಿಸಿದ ಪ್ರಸನ್ನರಾಯರನ್ನು ಮಾತ್ರ ಹಿಂದಕ್ಕೆ ತಳ್ಳಿದ್ದಾರೆ. ಪ್ರಸನ್ನರು ವಿಜಯದಾಸರಿಗಿಂತ ಹಿರಿಯರು. ಸಾಹಿತ್ಯ ಸೇವೆಯಲ್ಲಿ ಹಾಗೂ ಪರಮಾತ್ಮ ಅನುಗ್ರಹ ಪಡೆದವರಲ್ಲಿ ಅಗ್ರಮಾನ್ಯರು. ಹೀಗಿದ್ದರೂ ದಾಸಪರಂಥಿಯರ ಗಮನವು ಪ್ರಸನ್ನರಲ್ಲಿ ಕೇಂದ್ರಿಕೃತವಾಗಿಲ್ಲ. ಇದಕ್ಕೆ ಮೂಲಕಾರಣವೇಂದರೆ ವಿಜಯದಾಸರಂತೆ ಪ್ರಸನ್ನರು ಶಿಷ್ಯವರ್ಗವನ್ನು ಕಟ್ಟಿಕೊಳ್ಳಬೇಕಾಗಿರಬಹುದು ಎಂದು ಭಾವಿಸಬಹುದು.”

ಕನಾಟಕದ ಹರಿದಾಸರೆಲ್ಲ ನೂರಕ್ಕೆ ತೊಂಬತ್ತೇದರಷ್ಟು ಜನ ಪಂಥರಪುರದ ವಿಶ್ಲೇಷಣೆ ಹೆಸರನ್ನೇ ಅಂಕಿತವಾಗಿಟ್ಟಿಕೊಂಡು ತಮ್ಮ ಕೃತಿಗಳನ್ನು ರಚಿಸಿದ್ದಾರೆ. ನರಹರಿತೀಧರು, ವ್ಯಾಸರಾಯರು, ವಾದಿರಾಜರು ಹಾಗೂ ಪ್ರಸನ್ನ ವೆಂಕಟರು, ಕನಕದಾಸರು ಇವರೇ ಮೊದಲಾದ ಕೆಲವರು ತಮ್ಮ ಆರಾಧ್ಯ ದೈವವನ್ನು ಅಂಕಿತವಾಗಿಟ್ಟಿಕೊಂಡು

ಕೃತಿರಚನೆ ಮಾಡಿದ್ದಾರೆ. ಪ್ರಸನ್ನರ ಜೀವನವಂತೂ ತಿರು
ಮಲಾಧಿಕರನೊಂದಿಗೆ ಹಾಸುಹೊಕ್ಕಾಗಿ ಬೆಳೆದುಬಂದಿದೆ. ಅವರು
ದೇಹಾಗಿ ನಿಸರ್ಗದ ಆರಾಧಕರು. ನಿರಕ್ಷರ ಕುಕ್ಕಿಗಳು, ದನಗಾಂಡಿಯಾಗಿ
ಬಾಳಿದವರು. ಸಾಧಕರಿಗೆ ಅವರ ಜೀವನವು ಜೀತೋಧಾರಿಯಾದ
ಮಾರ್ಗದರ್ಶವನ್ನೀಯುತ್ತದೆ.

ಪ್ರಸನ್ನರ ಪೂರ್ವಜರೆಲ್ಲ ಆದಿಲ್ಲಾಣಿ ರಾಜ್ಯದ ರಾಜಧಾನಿಯಾದ
ಬೀಜಾಪುರದ ಸಮಿಂಪದಲ್ಲಿರುವ ಕಾವಿಂಡಕೆ ಎಂಬ ಗ್ರಾಮ
ನಿವಾಸಿಗಳು. ಇಬ್ಬಾಪ್ಪೇಮು ಆದಿಲ್ಲಾಶವನಂತೂ ವೆಂಕಟೇಶನ ಪರಮ
ಭಕ್ತಾಗಿದ್ದು. ಒಳ್ಳೆ ಸಂಸ್ಕೃತ ವಿದ್ವಾಂಸನಾಗಿದ್ದು. ಸಂಗೀತ ಚಿತ್ರಕಲೆಗಳಲ್ಲಿ
ಅಪ್ರತಿಭ ಪಂಡಿತನೆಂದೆನಿಸಿಕೊಳ್ಳುತ್ತಿದ್ದು. ಈತನ ಕಾಲದಲ್ಲಿ ರಾಜಧಾನಿಯ
ಸಮಿಂಪದಲ್ಲಿಯೇ ವೆಂಕಟಾಪುರವಂಬ ಅಗ್ರಹಾರವೂ ನಿಮಾಣ
ಗೊಂಡಿತು.

ಒಂದು ಕಾಲದಲ್ಲಿ ಕನಾಂಟಕದ ಪ್ರತಿಯೊಂದು ಭಾಗದಿಂದಲೂ
ದೇವನ ಪಲ್ಕಿಯೊಂದಿಗೆ ಯಾತ್ರಿಕರು ತಿರುಮಲೆಗೆ ಬಂದು ಹೋಗುವ
ಸಂಪ್ರದಾಯವಿತ್ತು. ಆದಿಲ್ಲಾಣಿ ರಾಜ್ಯದ ಮಾಂಡಲೀಕರೆನಿಸಿದ
ವಾಗನಗೇರಿಯ ಬೇಡರ ನಾಯಕರು (ಸುರಪುರದವರು) ತಿರುಮಲೆಯ
ಬೆಟ್ಟದ ಮೇಲೆ ತಮ್ಮ ನಾಡಿನಿಂದ ಯಾತ್ರೆಗೆಂದು ಹೋಗುವವರಿಗಾಗಿ
ಅನ್ವಯತ್ವವನ್ನು ಕಟ್ಟಿಸಿದ್ದರು. ಈ ಭತ್ತವೇ ಮೊಟ್ಟೆ ಮೊದಲನೆಯ
ಕನಾಂಟಕದ ಭತ್ತವನಿಸಿಕೊಂಡಿತು. ಪ್ರತಿದಿನದ ಯಾವಿಗಾಗಿ
ಹೂತೋಟವನ್ನು ರಚಿಸಿದ್ದರು. ಏಕಾಂತಸೇವೆಗಾಗಿ ಪ್ರತಿದಿನ ಹಾಲು
ಪೂರ್ಣಸುವಂತೆಯೂ, ದೇವನಿಗೆ ಪಲ್ಲಂಗೊಕ್ಕಾಗಿ ನವಾರವನ್ನೂ ಸಹ ಈ
ನಾಯಕರಿಂದಲೇ ಕೊಡಲ್ಪಡುತ್ತಿತ್ತು. ಆದಿಲ್ಲಾಣಿ ರಾಜ್ಯದಿಂದ ಎರಡು
ಹಳ್ಳಿಗಳೂ ಸಹ ದೇವನ ಸೇವೆಗಾಗಿ ಬಿಡಲ್ಪಟ್ಟಿದ್ದವು.

ಬೆಂಗಳೂರು ವಿಜಾಪುರದ ಮೇಲೆ ದಾಳ ಮಾಡಿದಾಗ
ಪ್ರಸನ್ನರ ಪೂರ್ವಜರು ವಾಸವಾಗಿದ್ದ ಕಾವಿಂಡಕೆ ಗ್ರಾಮವು
ನೆಲಸಮವಾಗಿ ಹೋಯಿತು. ಒಂದೇ ದಿನ ನಾನೂರು ಜನ ಹಿಂದೂ

ಮಂಡಳಿಯರು ಬಾವಿಗೆ ಹಾರಿ ವ್ಯಾಣಿ ಕಳೆದುಕೊಂಡರು. ಈಗೋಂದಲದಿಂದ ಹೇಗೋ ಪಾರಾಗಿ ಬಂದ ಕುಟುಂಬವು ಫೆಟಪ್ಪಭಾನದಿಯ ದಂಡೆಯ ಮೇಲಿರುವ ಬಾಗಲಕೋಟಿಗೆ ಬಂದುಸೇರಿತು. ತಾಯಿ ತಂದೆ ಇಬ್ಬರು ಗಂಡು ಸಂತಾನರಿಂದ ಕೂಡಿದ ಈ ಕುಟುಂಬಕ್ಕೆ ಪ್ಲೇಗಿನ ಹಾವಳಿಯಲ್ಲಿ ಹಿರಿಯರಾದ ತಂದೆ ತಾಯಿಗಳು ಆಹುತಿಯಾದರು. ಕೊನೆಯ ಮಗನಾದ ವೆಂಕಪ್ಪಯ್ಯ ಅತೀ ಚೆಕ್ಕಬಾಲಕ. ಅತ್ಯಿಗೆಯ ಅಪಹೇಳಿಸದ ಮಾತನ್ನು ತಾಳಲಾರದೆ ದನಕಾಯುವ ವೃತ್ತಿಯನ್ನಾರಂಭಿಸಿದ. ಗೋಪಾಲಕನಾದ. ಆಗಾಗ ಅತನಿಗೆ ಎಲ್ಲಿಂದಲೋ ಕೊಳಲಿನ ನಾದವು ಕೇಳಬರತೋಡಿತು. ನಿಸರ್ಗದಲ್ಲಿ ಮೈಮರೆತು ಆ ನಾದ ಮಾಧುರ್ಯದಲ್ಲಿ ಒಂದಾಗಿ ಹೋಗುತ್ತಿದ್ದ. ಒಂದು ಸಂದರ್ಭದಲ್ಲಿ ಬ್ರಹ್ಮೋತ್ಸವಕ್ಕೆಂದು ತಿರುಮಲೆಗೆ ವಿಜಾಪುರದಿಂದ ಹೊರಟ ಪಲ್ಲಕ್ಕಿಯು ಬಾಗಲಕೋಟಿಗೆ ಒಂದಿಳಿದಾಗ ವೆಂಕಪ್ಪಯ್ಯ ಆ ಪ್ರವಾಸಿಗರೊಂದಿಗೆ ದಿನಕೊಂಡು ಉಂಟಿನಂತೆ ಸಂಚಾರ ಮಾಡುತ್ತ ತಿರುಮಲೆಗೆ ಬಂದು ಸೇರಿದ. ದೇವಸ್ಥಾನದ ಮುಂಭಾಗದಲ್ಲಿದ್ದ ಸುರಪುರದ ಭತ್ತದಲ್ಲಿಯೇ ಅತನಿಗೆ ಆಶ್ರಯವು ಲಭಿಸಿತು. ಭತ್ತದ ಪಾರುಪತ್ತದಾರರಿಗೆ ಕನ್ನಡನಾಡಿನ ಮುದುಗ ದೂರೆತುದು ಹೆಚ್ಚಿನ ಅನುಕೂಲವನಿಸಿತು. ಅಂದಿನಿಂದ ವೆಂಕಪ್ಪಯ್ಯ ಯನ್ನೆರಡು ವರುಷಗಳ ಕಾಲ ಶ್ರೀನಿವಾಸನ ಸೇವೆಯಲ್ಲಿ ನಿರತನಾದ. ಒಂದ ಯಾತ್ರಿಕರಿಗೆಲ್ಲ ಅನುಕೂಲತೆಗಳನ್ನೊದಗಿಸುತ್ತ ಸಜ್ಜನರ ಸಹವಾಸದಲ್ಲಿ ದಿನಗಳೆಯತೋಡಿದ.

ಒಂದು ಸಲ ಬ್ರಹ್ಮೋತ್ಸವ ಕಾಲದಲ್ಲಿ ಕನಕದಾಸರ ಭಕ್ತರು ಒಟ್ಟಿಗೂಡಿಕೊಂಡು ದೇವನ ರಥದ ಮುಂದೆ ಕಂಬಳಿಗಳನ್ನು ಹೊದ್ದುಕೊಂಡು, ಕಾಲಿಗೆ ಗೆಜ್ಜೆಕಟ್ಟಿಕೊಂಡು, ಡೊಳ್ಳು ಜಾಗಟೆ, ತಾಳವಾದ್ಯಗಳೊಂದಿಗೆ “ದೇವಿ ನಮಸ್ನೇ ದ್ಯಾವರು ಬಂದಾರೆ ಬಸ್ಸಿರೇ ನೋಡಬನ್ನಿರೇ” ಎಂಬ ಕನಕದಾಸರ ಪದ್ದವನ್ನು ಭಾವ ಪರವಶರಾಗಿ ಏಕೋಭಾವದಿಂದ ಮೈದುಂಬಿ ತಾಳಲಯಬದ್ದವಾಗಿ ನತೀಸುತ್ತ, ಭಜನೆ ಮಾಡುತ್ತ ಕುಣಿಯತ್ತಿರುವುದನ್ನು ಕಂಡಾಗ ಆ ದೃಶ್ಯವು ವೆಂಕಪ್ಪಯ್ಯನ ಮನಸ್ಸಿನ ಮೇಲೆ ಹೆಚ್ಚಿನ ಪರಿಣಾಮವನ್ನು ಮಾಡಿತು.

“ಇ, ದೇವ, ನಾನು ನಿರಕ್ಷರ ಕುಶ್ಮಿ, ಆದರೂ ನನ್ನಿಂದ ಇತ್ಯಾದಾರರೆಗೆ ಆಖ್ಯಾತವಾಗಿ ನಿನ್ನ ಸೇವೆ ಸಾಂಗವಾಗಿ ಸಾಗುತ್ತಬಂದಿದೆ. ನಾನು ಈ ಜನರಂತೆ ನಿನ್ನ ಮುಕ್ಕೆಗಳನ್ನು ಕೊಂಡಾಡುತ್ತು ಸತ್ಯಿಸುವ ಭಾಗ್ಯವನ್ನು ನನಗೆ ಇವು ಹಾಲಿಕಾರದೇ. ಇಂದೇ ಸಂಕಲ್ಪಮಾಡುತ್ತೇನೆ. ನಿನ್ನ ಅನುಗ್ರಹವಾಗುವವರೆಗೆ ನಾನೆಂದೂ ಆನ್ವವನ್ನು ಸ್ವೀಕಾರ ಮಾಡುವುದಿಲ್ಲ. ನೂರಿಗೂ ಬೇಡವಾದ ಈ ಜೀವ ಇದ್ದರೇನು ಇರದಿದ್ದರೇನು. ಆದನ್ನು ನಿನ್ನ ಪಾಢಾರಣಿದರಲ್ಲಿಯೇ ಸಮರ್ಪಿಸುತ್ತೇನೆ.” ಎಂದು ಇತ್ಯಾದಾರಸವನ್ನಾರುಭಿಸಿದ. ಯಾರು ಏನು ಹೇಳಿದರೂ ತನ್ನ ಇತ್ಯಾದಾರಸವನ್ನು ಒಿಡಲಿಲ್ಲ. ದಿನದಿಂದ ದಿನಕ್ಕೆ ಆತನ ದೇಹ ತ್ವರಿತತ್ವಾತ್ಮಕಗಿತು. ಆತನ ಪರಿಸ್ಥಿತಿಯನ್ನು ಕಂಡು ಮನಕರಗಿದ ಶ್ರೀದೇವಿಯು “ಶ್ರೀನಾಥ, ಈ ಮಗುವಿನ ಕಡೆಗೆ ಗಮನ ಇತ್ಯಾದಾರದೇ, ತಾವು ಭಕ್ತ ಪರಾಠಿನರೆಂದೆನಿಸಿಕೊಳ್ಳುವುದಿಲ್ಲವೇ. ಆ ಮಗುವನ್ನಾಳಿಸಿರಿ. ನಿಮ್ಮ ದಾಸಾನುದಾಸನನ್ನಾಗಿ ಮಾಡಿರಿ” ಎಂದು ಕೋಕ್ಕಾಡಳು. ಆದೇ ಸಮಯಕ್ಕೆ ಸರಿಯಾಗಿ ವೆಂಕಪ್ಪಯ್ಯನಿಗೆ ಕೊಳ್ಳಲಿನ ನಾದೆಂದಿಗೆ ದಿವ್ಯ ಪ್ರಕಾಶದ ದರ್ಶನವಾದಂತೆನಿಸಬಾಗಿತು. “ಮಗೂ ನಾಲಿಗೆಯನ್ನು ಮುಂದೆಮಾಡು ಎಂದು ಹೇಳಿದಾಗ ಆತನು ತನ್ನ ನಾಲಿಗೆಯನ್ನು ಮುಂದೆ ಬೂಝಿದ. ಆ ನಾಲಿಗೆಯ ಮೇಲೆ ಸ್ವತಃ ತಿರುಮಲಾಧಿಶನೇ “ಪ್ರಸನ್ನವೆಂಕಟ” ಎಂಬ ಹೆಸರನ್ನು ಒರೆದ. ಮಗೂ ಈ ಫಳಿಗೆಯಿಂದ ನಿನ್ನ ನಾಲಿಗೆಯಿಂದ ಮೊರ್ಮೊಮ್ಮೆವ ಕೃತಿಗಳಿಲ್ಲ “ಪ್ರಸನ್ನ ವೆಂಕಟ, ಯೆಸರಿನಿಂದಲೇ ಮೊರ್ಮೊಮ್ಮೆವಂತಾಗಲಿ” ಎಂದು ಅನುಗ್ರಹಮಾಡಿದ. ಮರುಕ್ಕೊಂಡ ಮಾತ್ರಾತ್ಮಕ ಮೇಲೆಮ್ಮೆ ಕುಳಿತುಕೊಂಡ ವೆಂಕಪ್ಪಯ್ಯನ ಮುಖದಿಂದ “ತಪ್ಪ ಸೇವಿಸಬೇ ಬಿಂದಿಯಾ ಎನ್ನ ತಂದೆಯಾ” ಎಂಬ ಪದ್ಯವು ಪ್ರಸನ್ನವೆಂಕಟ ಏಂಬ ಹೆಸರಿನಿಂದ ಹರಿದು ಬರುವಂತಾಯಿತು.

ತಿರುಮಲಾಧಿಶನ ಅನುಗ್ರಹವನ್ನು ಪಡೆದು ಮರಳಿ ಬಾಗಲಕೋಟಿಗೆ ಒಂದ ಪ್ರಸನ್ನರು ಕೆಲವು ದಿನ ಕೃಷ್ಣತೀರದ ಗಲಗಲಿ ಎಂಬ ಶಿಗ್ರಾದ ವಿದ್ವಾಂಸರಲ್ಲಿ ವೇದಾಂತಾಭ್ಯಾಸವನ್ನು ಮುಗಿಸಿದರು.

ಶ್ರೀಮದ್ಭಾಗವತ ಗ್ರಂಥದ ಮೇಲೆ ಅವರು ವಿಶೇಷ ಆಸಕ್ತಿಯನ್ನು ತಾಳಿದರು. ಶ್ರೀಕೃಷ್ಣನ ಬಾಲಲೀಲೆಗಳನ್ನು ನಾನಾ ರೀತಿಯಲ್ಲಿ ಹಾಡಿ ಹೊಗಳಿದಾಗ “ರಂಗ ಕೊಳಳಲುಮಾಡಿದಾಗ ರಂಗಯ್ಯ ಕೊಳಳಲುಮಾಡಲು ಮಂಗಳವಾಯಿತೀರ್ಥರೆ” ಎಂಬ ಪದ್ಯವಂತೂ ಶ್ರೀಕೃಷ್ಣನ ರಾಸಲೀಲೆಯ ಸಮಗ್ರ ಚಿತ್ರವನ್ನೇ ಕಣ್ಣಿಂದ ನಿಲ್ಲುವಂತೆ ಮಾಡುವದು.

ತಿರುಮಲಾಧಿಕಾರಿ ಶ್ರೀನಿವಾಸನು ತನ್ನ ಭಕ್ತಿನಷ್ಟನ್ನು ಸ್ವಾಸ್ಥ್ಯಕ್ಕೆ ಕಳಿಸಿ ಕೊಡುವಾಗ ಪ್ರಸನ್ನಾಸರಿಗೊಟ್ಟಿಸಿದ ಗೋಪಾಳಭೂತ್ಪೈ ಶ್ರೀದೇವಿ, ಭೂದೇವಿ ಸಮೇತ ಶ್ರೀನಿವಾಸನ ವಿಗ್ರಹ ವಾಗೂ ಅವರು ಉಪಯೋಗಿಸುತ್ತಲಿದ್ದ ತಂಬಿಂಬಿ ಇವೇ ಮೊದಲಾದ ಪರಿದಾಸರ ಸಂಪತ್ತಿನ ನಿಧಿಯನ್ನು ಇಂದಿಗೂ ಬಾಗಲಕೋಟೆಯಲ್ಲಿರುವ ಅವರ ವಂಶಜರ ಮನೆಯಲ್ಲಿ ಕಾಣಬಹುದು.

ಧನಾಜೀ ಜಾಧವನ ಮಗನಾದ ಚಂದ್ರಸೇನ ಜಾಧವ ಎಂಬ ಸರದಾರನು ಗ್ರಹಣ ಕಾಲದಲ್ಲಿ ಬಾಡಾಮಿಗೆ ಬಂದಾಗ ದಾಸರನ್ನು ಕರೆಸಿಕೊಂಡು ಅವರಿಗಾಗಿ ಎರಡು ಮನೆಗಳನ್ನು ದಾಸಮಾಡಿದನಲ್ಲಿದೆ ಕೆಲವು ಭೂಮಿಗಳನ್ನೂ ಸಹ ಇನಾಮು ಹಾಕಿಕೊಟ್ಟಿನು. ಚೇಷರವೆನಿಸಿದಾಗ ದಾಸರಾಯರು ಬಾಡಾಮಿಗೆ ಬಂದು ವಾಸಮಾಡತೋಡಿದರು. ಅವರಿಗೆ ಗೃಹದಾನವನ್ನಿತ್ತ ಚಂದ್ರಸೇನ ಜಾಧವನೂ ಸಹ ಬಾಡಾಮಿಯಲ್ಲಿಯೇ ಮರಣ ಹೊಂದಿದನು. ಮುಂದೆ ಎರಡು ತಿಂಗಳಲ್ಲಿ ಪ್ರಸನ್ನವೆಂಕಟ ದಾಸರೂ ಸಹ ಬಾಡಾಮಿಯಲ್ಲಿಯೇ ತಮ್ಮ ಇಡಲೋಕದ ಯಾತ್ರೆಯನ್ನು ಮುಗಿಸಿದರು.

ಚಾಲುಕ್ಯರ ರಾಜಧಾನಿ ಎಂದು ಖ್ಯಾತವಾದ ಗುಹಾಂತರ್ದೇವಾಲ ಯಗಳಿಂದ ಪ್ರವಾಸಿಗರನ್ನಾಕಟ್ಟಿಸುವ ಬನಶಂಕರಿ ದೇವಿಯ ದಿವ್ಯಕ್ಷೇತ್ರವೆಂದನಿಸಿಕೊಳ್ಳುವ ಬಾಡಾಮಿಯಲ್ಲಿರುವ ಹೊಂಡದ ಮೇಲಿರುವ ಪ್ರಸನ್ನವೆಂಕಟ ದಾಸರ ಕಟ್ಟೆಯು ಇಂದಿಗೂ ತಿರುಮಲಾಧಿಕಾರಿ ಸೇವಕನೊಬ್ಬನು ಚಿರನಿದ್ರೆಯಲ್ಲಿರುವ ಸಂಕೀರ್ತವನ್ನು ಸೂಚಿಸುವದುಂಟು.



ಯಕ್ಷನಗರಿ ತಂಚಾವೂರು

ನಿಸಗ್ರ ರಮಣೀಯ ಕಾವೇರಿ ಶೀರದ ತಾಣವೆನಿಸಿದ ಒಂದು ಭೂಭಾಗವನ್ನು ತಂಚಾವೂರು ಪ್ರಾಂತವೇಂದು ಗುರುತಿಸಲಾಗುತ್ತದೆ. ಒಂದು ಕಾಲದಲ್ಲಿ ಫಲವತ್ತಾದ ಈ ಸೆಲವನ್ನೆಲ್ಲ ವಿಚಾಪುರದ ಅದಿಲ್ ಶಾಹಿ ಮನೆತನದವರು ಆಳುತ್ತಿದ್ದರು.

ಲೋಕ ವಿಖ್ಯಾತನಾದ ಭತ್ತಪತಿ ಶಿವಾಜಿಯ ತಂದೆಯಾಗಿದ್ದ ಶಹಾಬಿರಾಜ ಭೋಸಲೆ ಈತನು ವಿಚಾಪುರದ ದಕ್ಷಿಣದ ಸುಬೇದಾರ್ ಎಂಬ ಹೆಸರಿನಿಂದ ಚೆಂಗಳೂರಿನಲ್ಲಿದ್ದಕೊಂಡು ಈ ಪ್ರದೇಶವನ್ನೆಲ್ಲ ನೋಡಿಕೊಳ್ಳುತ್ತಿದ್ದನು. ಆತನಲ್ಲಿ ರಘುನಾಥ ಯನುಮಂತೆ ಎಂಬ ಚಾಣಾಕ್ಷನಾದ ಮುತ್ತಾದ್ದಿ ಆಶ್ರಿತನಾಗಿದ್ದನು. ಆತನ ಮುಜುಂದಾರಿಕೆಯಲ್ಲಿ ಈ ಭಾಗವು ಸುರಕ್ಷಿತವಾಗಿತ್ತು.

ಮೌಗಲ್ ಸಾಮ್ರಾಟನಾಗಿದ್ದ ಜೈರಂಗಜೀಬನನ್ನು ಕೆಣಕಿದ ಶಿವಾಜಿಗೆ ಒಂದಿಲ್ಲಾಂದು ದಿನ ಆತನನ್ನೆದುರಿಸಬೇಕಾಗಬಹುದೆಂಬ ಹೆದರಿಕೆಯೂ ಇತ್ತು, ಆದುದರಿಂದಲೇ ದಕ್ಷಿಣದ ತುಟ್ಟತುದಿಯಲ್ಲಿರುವ ಜಿಂಜೀ ಕೊಟೆಯನ್ನು ಬಹು ಚಾಣಾಕ್ಷತನದಿಂದ ಆತನು ತನ್ನ ಕೈವಶ ಮಾಡಿಕೊಂಡನು. ಅದೇ ಸಂದರ್ಭದಲ್ಲಿ ಪಿತ್ರಾಜ್ಯಾತ್ಮಾದ ತಂಚಾವೂರಿನ ಮೇಲೆ ತನ್ನ ಹಕ್ಕೂ ಇದೆ ಎಂಬ ವಾದವನ್ನು ಹೂಡಿದನು. ರಾಜ್ಯವು

ದೊರೆಯದೇ ಹೋದಾಗ ತಂದೆ ಧರಿಸುತ್ತಿದ್ದ ಬಿರುದು ಭಾವಲೀಗಳನ್ನಾದರೂ ಪಡೆಯಬೇಕೆಂದು ವಾದಿಸತ್ತೊಡಗಿದನು. ಆದರೆ ಶಹಾಚಿ ರಾಜನ ಆಶ್ರಯದಲ್ಲಿದ್ದ ಮುತ್ತಾದ್ವಿಗಳು ಅದನ್ನೂ ಸಹ ಆತನಿಗೆ ದೊರೆಯದಂತೆ ನೋಡಿಕೊಂಡರು.

ಚೆಂಗಳೂರು ಕೈಬಿಟ್ಟು ಹೋದ ನಂತರ ಶಹಾಚಿಯ ಇನ್ನೊಬ್ಬಿ ಮಗ (ಅತನು ಶಿವಾಚಿಯ ಮಲ ಸೋದರ)ನಾದ ವೆಂಕೋಚಿಯು ಇಸವಿ ಗಡಿಗಳಲ್ಲಿ ತಂಚಾವೂರಿನ ಮೇಲೆ ತನ್ನ ಸಂಪೂರ್ಣ ಪ್ರಭುತ್ವವನ್ನು ಸಾಫ್ತಿಸಿದನು. ಕೊಲ್ಲಾಪುರ, ಸಾತಾರಾ, ಬರೋಡಾ, ನಾಗಪೂರ, ಅಕ್ಕಲಕೋಟೆ, ಸೋಂಡೂರ ಮೊದಲಾದ ಭಾಗಗಳಲ್ಲಿರುವಂತೆ ತಂಚಾವೂರಿನಲ್ಲಿಯೂ ಸಹ ಮರಾತರ ರಾಜ್ಯವು ಆರಂಭಗೊಂಡಿತು.

ದಕ್ಷಿಣಾದಲ್ಲಿ ಚೆಳೆದು ಬಂದ ಈ ಮರಾಠಾ ರಾಜ್ಯವು ಸಂಗೀತ, ಸಾಹಿತ್ಯ ಲಲಿತಕಲೆ, ಪಂಡಿತರ ಪ್ರೇರಣೆ ಇವೇ ಮೊದಲಾದ ಕಾರ್ಯಗಳಿಂದ ದಕ್ಷಿಣಾದ ಜನರ್ಜಿವನದೊಂದಿಗೆ ಒಂದಾಗಿ ಚೆಳೆಯುವಂತಾಯಿತು. ಇಂದು ಆ ರಾಜ್ಯವು ನತಿಸಿ ಹೋದರೂ ಸಹ ತಂಚಾವೂರಿನ ಸಂಸ್ಕೃತಿಯು ಮಾತ್ರ ಅವಿಲಭಾರತದಲ್ಲಿ ಅಚ್ಚಳಿಯದೆ ಉಳಿದುಕೊಂಡು ಬರುವಂತಾಗಿರುವುದು. ಈ ರಾಜ್ಯವು ಇಸವಿ ಗಳಂಂರವರೆಗೂ ಅಬಾಧಿತವಾಗಿ ಚೆಳೆದು ಬರುವಂತಾಯಿತು.

ಶಹಾಚಿ ರಾಜನ ಕಾಲಾವಧಿಯಲ್ಲಿ ಕನಾಟಕ ಹಾಗೂ ತಮಿಳುನಾಡು ಈ ಪ್ರದೇಶಕ್ಕೆ ಸಾಕಷ್ಟು ಪ್ರಮಾಣಾದಲ್ಲಿ ಅನೇಕ ಕುಟುಂಬಗಳು ವಲಸೆ ಬಂದು ನೆಲೆಸುವಂತಾದವು. ಅದರಲ್ಲಿ ವಿಶೇಷವಾಗಿ ಬ್ರಾಹ್ಮಣ ವರ್ಗದವರನ್ನು ದೇಶಸ್ಥರು ಎಂದು ಗುರುತಿಸುವ ಸಂಪ್ರದಾಯವು ನಡೆದುಕೊಂಡು ಬಂದಿರುವುದು. ಬ್ರಾಹ್ಮಣ ವರ್ಗದವರಂತೆ ಅನೇಕ ಸರದಾರರು, ಸಾಮಂತರು, ಕಲಾಪಿದರು, ಇವರೇ ಮೊದಲಾದವರ ಆಗಮನವಾಯಿತು. ಇದರಿಂದಾಗಿ ಕನಾಟಕ ಅಭಿವಾ ಮೈಸೂರಿನೊಂದಿಗೆ ತಂಚಾವೂರಿನ ಸಂಬಂಧವು ವಿಶೇಷವಾಗಿ ಇಂದಿಗೂ ಚೆಳೆದುಕೊಂಡು ಬರುವಂತಾದುದು ವಿಶೇಷದ ಸಂಗತಿಯಾಗಿರುವುದು.

ರಾಜ್ಯದ ಮುಖ್ಯ ಸ್ಥಳಪೇನಿಸಿದ ತಂಚಾವೂರಿನಲ್ಲಿ ಬಹು ಸುಂದರವಾದ, ಅಷ್ಟೇ ಅಶ್ವಯಕರವಾದ ರೀತಿಯಲ್ಲಿ ನಿಮಿತ್ತವಾದ ಬೃಹದೇಶ್ವರ ದೇವಾಲಯವಿರುವುದು. ಈ ದೇವಾಲಯದಲ್ಲಿ ತಂಚಾವೂರನ್ನಾಳಿದ ಅರಸು ಮನೆತನವನ್ನು ಕುರಿತು ಬಿಡಿಸಲಾದ ಬೃಹದಾಕಾರದ ಲೇಖನವಿರುವುದು. ಈ ಲೇಖನವನ್ನು ಬೇನ್ನಾಗಿ ಅಭ್ಯಾಸ ಮಾಡಿದಲ್ಲಿ ಅಂದಿನ ಕಾಲದ ರಾಜಕೀಯ ರೀತಿ ನೀತಿಗಳು ರಾಜ್ಯಕ್ಕಾಗಿ ಸೇವೆ ಸಲ್ಲಿಸಿದ ಸರದಾರರ ಹೆಸರು, ರಾಜ್ಯದ ಕೀರ್ತಿ ಚೆಳೆಸಲು ಶ್ರಮಿಸಿದ ಅಧಿಕಾರ ವರ್ಗದವರ ನಾಮಧೇಯಗಳು, ಹಾಗೂ ರಾಮಾನು ಸಂಪ್ರದಾಯವನ್ನು ಬೇಳೆಸಲು ಕಾರಣರಾದ ರಾಘವಸ್ಯಾಮೀ, ಭೀಮಸ್ಯಾಮೀ, ಮೌನೀಸ್ಯಾಮೀ, ಮೇರುಸ್ಯಾಮೀ, ಮಾಧವಸ್ಯಾಮೀ, ಸೇತು ಮಾಧವಸ್ಯಾಮೀ, ಮೊದಲಾದವರ ಹೆಸರುಗಳನ್ನೂ ಸದ್ಯ ನಾವು ಈ ಲೇಖನದಲ್ಲಿ ಕಾಣಬಿಹುದು.

ಈ ರಾಜ್ಯದ ಸೇವಯಲ್ಲಿದ್ದ ಸರದಾರರಲ್ಲಿ ಘಾಟಕೆ, ಗೌಡೇವರ, ಶೀಡಗೆ, ಜಗತಾಪ, ಮಹಡಿಕ, ಸೂರ್ಯವಂಶಿ, ಮೋಹಿತ, ಮೊದಲಾದವರ ಹೆಸರುಗಳನ್ನೂ ಕಾಣಬಹುದಾಗಿದೆ. ಈ ರಾಜ್ಯದಲ್ಲಿ ಪ್ರಮುಖ ಅಧಿಕಾರಿಗಳಾಗಿ ನಾರೋಪಂತ, ಡಬೀರ್, ಭಗವಂತರಾಯ, ಆತನ ಮೊಮ್ಮೆ ವಿಶ್ವಲ ಅಮಾತ್ಯ, ಬಾಬೂರಾಯ ಇವರ ಹೆಸರುಗಳಿವೆ.

ತಂಚಾವೂರಿನ ಅರಸು ಮನೆತನದಲ್ಲಿ ಪೆಂಕೋಡಿಯಿಂದ ಆರಂಭ ಮಾಡಿಕೊಂಡು ತುಳಜೋಡಿ ಅಥವಾ ತುಳಜೇಂದ್ರ ರಾಜನ ಕಾಲಾವಧಿಯವರೆಗೆ ಅಂದರೆ ಇಸವಿ ಗಂಟೆಗಿರಿಂದ ಗಂಟೆಗಿರ ಕಾಲಾವಧಿಯವರೆಗೆ ಗಂಗಾಧರ ಬಾಬಾಡಿ ಹಾಗೂ ಆತನ ಮಗನಾದ ತ್ರಂಬಕರಾಯ, ಮೊಮ್ಮೆನಾದ ಅನಂದರಾಯ ಮೊದಲಾದವರು ಈ ಅರಸು ಮನೆತನಕ್ಕೆ ಆಗಾಧವಾದ ಸೇವೆ ಸಲ್ಲಿಸಿದರೆಂಬುದು ಶಿಲಾ ಲೇಖನದ ಅಭ್ಯಾಸದಿಂದ ತಿಳಿದು ಬರುವುದು. ರಾಜ್ಯದ ವ್ಯವಸ್ಥೆಯನ್ನು ಕುರಿತಾಗಿಯೂ ಕೆಲವು ಮಾಹಿತಿಗಳು ಕಾಣಸಿಗುವುವು. ಈ ಭಾಗದ

ಪ್ರದೇಶಗಳಿಗಲ್ಲ ರಾಜನೇ ಪರದ್ಯವ ಎಂಬ ಸಂಖೋಧಸೇಗಳಿಷ್ಟುದು ಕಾಣಿಸಿಗುವುದು. ಅತನ ಅಶ್ರೀತರಾಗಿ ಆಮಾತ್ರ ಪದವಿಯಲ್ಲಿ ವಂಶ ಪಾರಂಪರ್ಯ ಸೇವೆ ಮಾಡಿದವರೂ ಉಂಟು. ಇವರು ಕೆಲವು ಸಂದರ್ಭದಲ್ಲಿ ಆಪ್ತ ಸಲಹೆಗಾರರಾಗಿಯೂ ಮತ್ತೆ ಕೆಲವು ಹೇಳಿ ಖಿಧ್ಯಾರಿಗಳಾಗಿಯೂ, ಸೇನಾ ಪ್ರಮುಖರಾಗಿಯೂ ಹೇವೆಗೈದಿದ್ದಾರೆ. ಸೇನಾಧಿಕಾರಿಯನ್ನು ದಳವಿ ಎಂದು ಅಥವಾ ದಳಪತಿ ಎಂದು ಸಂಖೋಧಿಸಲಾಗಿದೆ. ಗಂಗಾಧರ ಪಂತರ ಮೊಮ್ಮೆನಂತೂ ಸಾಮಾನ್ಯ ಸೇವೆಯಿಂದ ಆತ್ಮಸ್ವತವಾದ ಪದವಿಯನ್ನು ತಲುಪಿದ ವಿಚಾರವಿದೆ. ಈತನು ರಾಮನಾಡಿನಲ್ಲಿ ನಡೆದ ಯುದ್ಧದಲ್ಲಿ ತನ್ನ ಅತುಲಪರಾಕ್ರಮ ತೋರಿಸಿ ಮೇರಿದಿದ್ದಾನೆ. ಧರ್ಮಾಧಿಕಾರಿಯಾಗಿ ಕೆಲಸವನ್ನಾರಂಭಿಸಿದ ಈತನು ಪಂತ ಪ್ರಧಾನ ಪದವಿಯನ್ನು ಹೊಂದಿದ್ದಾನೆ.

ದಕ್ಷಿಣಾಪಥವನ್ನೆಲ್ಲ ಪಾದಾಕ್ರಂತ ಮಾಡಿಕೊಳ್ಳುವ ಹಂಬಲದಿಂದ ದಕ್ಷಿಣಕ್ಕಿಳಿದ ಜೀರಂಗಜೀಬನೋಂದಿಗೆ ಸಂಧಿ ಮಾಡಿಕೊಳ್ಳಲು ಹೆಂಕೋಚೆಯ ದಾಸೀಪ್ರತ್ನಾದ ರಾಯಭಾನು ಸಿಂಗ ಎಂಬಾತನು ಪ್ರಾಣಯಿಂದ ಬಂದು ಬಾದಶಹನೋಂದಿಗೆ ಭೇಟಿಯಾಗಿ ಹೋದಸೆಂಬುದು ಈ ಶಿಲಾಲೇಖನದಿಂದ ತಿಳಿದು ಬರುತ್ತದೆ.

ಸಂಸ್ಕೃತ ಸಾಹಿತ್ಯದಲ್ಲಿ ಮೇರು ಕೈಗಳನ್ನು ರಚಿಸುವುದು, ಸಂಗೀತ ಶಾಸ್ತ್ರದಲ್ಲಿ, ನಾಟ್ಯಶಾಸ್ತ್ರದಲ್ಲಿ, ಅಶ್ವಶಾಸ್ತ್ರ, ಗಜಶಾಸ್ತ್ರ, ಆಯುಹ್ವೇದ ಮೊದಲಾದ ವಿಷಯಗಳನ್ನು ಕುರಿತು ಅನೇಕ ಪಂಡಿತರಿಂದ ಗ್ರಂಥಗಳನ್ನು ರಚಿಸುವುದರಲ್ಲಿಯೂ ಹಾಗೂ ಅಗ್ರಹಾರಗಳ ನಿರ್ಮಾಣ, ಅನ್ವಸತ್ರಗಳನ್ನು ಸಡೆಸುವುದು, ಪಂಡಿತರಿಗೆ ಅಶ್ವಯ ಲಭಿಸುವಂತೆ ನೋಡಿಕೊಳ್ಳುವುದು - ಇವೇ ಮೊದಲಾದ ಕಾರ್ಯಕ್ರಮಗಳಲ್ಲಿ ಗಂಗಾಧರ ಪಂತ, ತ್ರಂಬಿಕಪಂತ ಹಾಗೂ ಆನಂದರಾಯ ಇವರ ಪಾತ್ರವು ವಿಶೇಷವಾಗಿತ್ತೇಂಬುದು ತಿಳಿದು ಬರುತ್ತದೆ. ಸ್ವತಃ ಅರಸರೇ ಸಂಗೀತ ಶಾಸ್ತ್ರದಲ್ಲಿ, ಸಂಸ್ಕಾರಭಾಸದಲ್ಲಿ ವಿಶೇಷ ಪರಿಣಾಮರಾಗಿದ್ದರು. ಇವರ ಕಾಲಾವಧಿಯಲ್ಲಿ ರಘುನಾಥ

ಪ್ರಾಚೀನತೆ, ಘಂಡಿರಾಜ ವ್ಯಾಸ, ಜಗನ್ನಾಥ ಬಾಲಕೃಷ್ಣ ಉಗಾವಕರ್ಮಗಳ ಭಾಷ್ಯರವಿಶಾಸ ಎಂಬ ಗ್ರಂಥವನ್ನು ರಚಿಸಿದ ವಿಶ್ವಲ ಅಮಾತ್ಯ ಇವರಂದಲೂ ಅನೇಕ ಉದ್ದೂಂಫಳಿಗಳು ರಚನೆಗೊಂಡಿವೆ. ರಾಜಾ ಪುಷ್ಟಿಂದ್ರಪುನ ಕಾಲದಲ್ಲಿ ಡಬೀರ ಸಾರೋಪಂತರ ಹೆಸರು ವಿಶೇಷ ರೀತಿಯಲ್ಲಿ ಕಾಣಬರುತ್ತದೆ. ಡಬೀರ ಈ ಶಿವವು ಫಾರಸೀ ಭಾಷೆಯಿಂದ ಬಂದುದಾಗಿದೆ. ಇವರು ಲೇಖಿನ ಸಾಹಿತ್ಯವನ್ನು ರಚಿಸಿದವರು. ರಾಜುದ ಲೇಖಿನ ವ್ಯವಹಾರಗಳಿಗಲ್ಲ ಪ್ರಫಲ ಸ್ವಾಧ್ಯಾಸನ್ನು ಮೊಂದಿದವರು. ಧರ್ಮಾಧಿಕಾರಿಯ ಮದ್ದೇಯು ಕೋಶಾಧಿಕಾರಿಗೆ ಸಮುಖಾದುದಂದು ಭಾವಿಸುತ್ತಿದ್ದರು. ಇಸವಿ ಗ್ರಂಥರಿಂದ ಗ್ರಂಥಿರ ಕಾಲಾವಧಿಯಲ್ಲಿ ಘನಶ್ಯಾಮ ಪಂಡಿತನು ರಾಜನ ಖಾಸಗಿ ಕೇಳಿರಾಧಿಕಾರಿಯಾಗಿ ಸೇವೆ ಸಲ್ಲಿಸಿದನು. ಯಾರು ರಾಜನ ಅಂಗರಕ್ಷಕ ದಾದ ಪ್ರಮುಖರೋ ಅಂಥವರನ್ನು ಸರಬೀಲ್ ಎಂದು ಕರೆಯುತ್ತಿದ್ದಾರು. ಅತ್ಯಂತ ವಿಶ್ವಾಸಪಾತ್ರರಾದವರಿಗೆ ಮಾತ್ರ ಈ ಪಾಠಯು ಲಭ್ಯವಾಗುತ್ತಿತ್ತು. ಅಣ್ಣಾಪ್ಪ ಸೇಗಡೆ ಎಂಬ ಸರಬೀಲ್ನು ಕೇಳುವಲಭೇರಿ ಎಂಬ ಸ್ಥಳದಲ್ಲಿ ನಡೆದ ಯುದ್ಧದಲ್ಲಿ ತನ್ನ ಪರಾಕ್ರಮದಿಂದ ರಾಜನನ್ನು ರಕ್ಷಿಸಿದನೆಂದು ಹೇಳಲಾಗಿರುವುದು.

ಕೆಲ್ಲೇದಾರ್ ಯಾಗೂ ಘೋಜದಾರ ಈ ಯದ್ದೇಗಳಲ್ಲಿ ಫಾಟಗೆ ಮನೆತನದವರು ಕೆಲಸ ಮಾಡುತ್ತಿದ್ದರು. ಕೆಲ ಸಮಯದವರೆಗೆ ಸಾಮ್ಯಾದ ಎಂಬಿವವನೂ ಸವ ಕಿಲ್ಲಾಧಿಕಾರಿಯಾಗಿದ್ದನು. ಇಸವಿ ಗ್ರಂಥಲ್ಲಿ ಅಂಗ್ಲರು ತಂಚಾವೂರ ಚೆಲ್ಲಿ ಯಾಗೂ ಅರಮನೆಗಳನ್ನು ತಮ್ಮ ಪತೋಟಿಗೆ ತೆಗೆದುಕೊಂಡರು.

ಈ ರಾಜ್ಯವು ಸುಮಾರು ಆರೇಳು ನೂರು ಚದರ ಮೈಲು ಪರಾಪಿಕೊಂಡಿತ್ತು. ಇದರಲ್ಲಿ ಪಟ್ಟಕೊಟ್ಟಾಯಿ, ಮನ್ಮಾರಗುಡಿ, ಮಾಯಾವರಮ್, ಕುಂಭಕೋಣಮ್, ತಿರುವಾಡಿ ಎಂಬ ಭಾಗಗಳಿದ್ದವು. ಈ ಭಾಗದ ಮೇಲ್ತ್ವಿಕಾರಕನನ್ನು ಸುಬೇದಾರ ಎಂದೆನ್ನುತ್ತಿದ್ದರು. ಇವು ಸಮೃದ್ಧಿಯ ತಾಲ್ಲುಕು, ಮಹಲ್, ಪೇತಾಗಳಷ್ಟಿದ್ದವು. ಈ ಭಾಗದಲ್ಲಿ

ಕಂದಾಯವನ್ನು ವಸೂಲಿ ಮಾಡುವವರಿಗೆ ಅಮಿಳ್ಳೊ ಎಂದು ಕರೆಯುವ ಸಂಪ್ರದಾಯವಿತ್ತು. ರಾಜ್ಯದ ಆದಾಯವು ಕೃಷಿಯನ್ನೇ ಪ್ರಧಾನವಾಗಿ ನಂಬಿಕೊಂಡಿತ್ತು. ಜಮಾಬಂದಿಯ ವ್ಯವಸ್ಥಾಪಕರನ್ನು ದಿವಾಣರೆಂದು ಗುರುತಿಸುತ್ತಿದ್ದರು.

ಕನ್ನಡ, ತಮಿಳು, ತೆಲಗು, ಸಂಸ್ಕೃತ, ಮರಾಠಿ ಭಾಷೆಗಳಲ್ಲಿ ಅನೇಕ ಗ್ರಂಥಗಳ ರಚನೆಗಳಾಗಿರುವವು. ಸ್ವತಃ ರಾಜನಿಂದಲೇ ಉದ್ಯ ಹಾಗೂ ತಮಿಳು ಭಾಷೆಗಳಲ್ಲಿ ನಾಟಕಗಳು ರಚನೆಯಾಗಿವೆ. ಈ ಎರಡೂ ಭಾಷೆಗಳಲ್ಲಿ ಕೃತಿರಚನೆ ಮಾಡಿರುವುದರಿಂದ ಈ ರಾಜರು ನಾಟಕಗಳ ರಚನೆಯಲ್ಲಿ ಅದ್ಯ ಪ್ರವೃತ್ತರೆನಿಸಿ ಕೊಂಡಿದ್ದಾರೆ. ಇಷ್ಟೇ ಅಲ್ಲದೆ ಸ್ವತಃ ಅವರು ಸಂಗೀತ ಶಾಸ್ತ್ರದಲ್ಲಿ ಹಾಗೂ ಗೀತ ವಾದ್ಯಗಳಲ್ಲಿ ಮಹಾ ಪರಿಣತರೆನಿಸಿಕೊಳ್ಳುತ್ತಿದ್ದರು. ರಾಜ್ಯ ಸರ್ಕಾರೇಂದೆ ಹಾಗೂ ಪ್ರತಾಪ ಸಿಂಹರಿಂದ ಅನೇಕ ಕೃತಿ ರಚನೆಗಳಾಗಿದ್ದ ಇಂದಿಗೂ ಆ ಕೃತಿಗಳು ಪ್ರಸಾರದಲ್ಲಿವೆ.

ದಕ್ಷಿಣ ಭಾರತದಲ್ಲಿ ತಂಜಾವೂರು ಸುಸಂಸ್ಕೃತ ರಾಜ್ಯವಾಗಿತ್ತು. ಅನೇಕ ಪಂಡಿತರ ಆಶ್ರಯಸ್ಥಾನವೆಂದೆನಿಸಿಕೊಂಡಿತ್ತು. ಇಲ್ಲಿಯ ರಾಜರಿಂದ ಸಂಗ್ರಹಿತವಾದ ಗ್ರಂಥಗಳು ಜಗತ್ತಾಸ್ತಿಪ್ರಾಣವಾದ ಸರಸ್ವತಿ ಗ್ರಂಥಾಲಯದಲ್ಲಿ ಇಂದಿಗೂ ಕಾಣಬರುವಂತಾಗಿರುವವು. ಇಸವಿ ಇಉಂರಲ್ಲಿ ಇದು ಸಂಪೂರ್ಣವಾಗಿ ತನ್ನ ಅಧಿಕಾರವನ್ನು ಕಳೆದುಕೊಂಡಿತು. ಹಿಂದಿನವರು ಮಾಡಿದ ಸೇವೆಯಿಂದ ಇಂದಿಗೂ ತಂಜಾವೂರು ಪ್ರಮಾಣಿ ಅಭಾಸಿಗರಿಗೆ ಯಕ್ಷನಗರಿಯಾಗಿಯೇ ತೋರಿಬರುವುದು.



ಮಂಚಾಲ್-ಮಂತ್ರಾಲಯ

ಮರಣಾಗದ ಮಹಾಸಾಮೃಷ್ಟವೆನಿಸಿದ ವಿಜಯಸಗರದ ಶಾರಥ ಕಾಲದಲ್ಲಿ ಸಮ್ಮಾನಿಸಲ್ಪಿತ ತುಂಗಭದ್ರಾ ನದಿಯ ದಂಡೆಯ ಮೇಲೆದ್ದ ಒಂದು ಗ್ರಾಮವನ್ನು “ಮಂಚಾಲ್” ಎಂಬ ಹೆಸರಿನಿಂದ ಕರೆಯುತ್ತಿದ್ದರು. ಗ್ರಾಮದ ಹೊರಭಾಗದಲ್ಲಿ ಪರಿಯತ್ವದ ನದಿಯ ದಂಡೆಯ ಮೇಲೆ ಪ್ರಾಟ್‌ದಾದ ಒಂದು ಗುಡಿಯು ಕಾಣಬರುತ್ತಿತ್ತು. ಅದು ಗ್ರಾಮದೇವತೀಯಾದ ಮಂಚಾಲಮ್ಮನ ದೇವಾಲಯವಾಗಿತ್ತು. ಇಂಧನ ಗ್ರಾಮರಕ್ಷಕರು. ಅದುದರಿಂದ ಗ್ರಾಮನಿವಾಸಿಗಳು ಈ ದೇವತೀಯನ್ನು ಮಾತ್ರಾಸ್ತರೂಪದಲ್ಲಿ ಪೂಜೆಗೈಯುತ್ತಾ ಬಂದಿದ್ದರು. ಶಕ್ತಿ ಸ್ವರೂಪಿಣಿಯಾದ ಈ ಮಂಚಾಲಮ್ಮನ ಹೆಸರನ್ನೇ ಅವರು ತಮ್ಮ ಗ್ರಾಮಕ್ಕೆಷ್ಟು ಕೊಂಡುದರಿಂದ ಆ ಗ್ರಾಮವನ್ನು ಮಂಚಾಲ್ ಎಂಬ ಹೆಸರಿನಿಂದ ಕರೆಯುವುದು ರೂಢಿಯಲ್ಲಿ ಬಂದಿತ್ತು, ನಾಡಿನುದ್ದಕ್ಕೂ ಪರಿಮುಖರುತ್ತಿರುವ ತುಂಗಭದ್ರಾ ನದಿಯ ದಂಡೆಯ ಮೇಲೆ ಇಂಥ ಶಕ್ತಿ ದೇವತೆಗಳು ಸಾಕಷ್ಟು ಪ್ರಮಾಣದಲ್ಲಿ ಪೂಜೆಗೊಳ್ಳುತ್ತಿರುವುದನ್ನು ಅಭಿಪ್ರಾಯದಿಂದ ತಿಳಿದುಕೊಳ್ಳಬಿಂದು, ಉದಾಹರಣೆಗಾಗಿ ಹೊಸೂರಮ್ಮ ಯಾಲಿಗೆಮ್ಮೆ ಈ ದೇವತೆಯರ ಹೆಸರಿನಿಂದ ಎಡಬಲ ದಂಡೆಯ ಮೇಲೆ ಗ್ರಾಮಗಳಿಷ್ಟು, ಅವುಗಳನ್ನು ಮಲಗಿ, ಹೊಸೂರು ಎಂಬ ಹೆಸರಿನಿಂದ ಕರೆಯುತ್ತಿರುವುದನ್ನು ಇಲ್ಲಿ ನಾವು ಗಮನಿಸಬಹುದು.

ವಿಜಯನಗರ ಸಾಮ್ರಾಜ್ಯದ ಕಾಲಾವಧಿಯಲ್ಲಿ ಮಂಜುಲಿ ಗ್ರಾಮವಿರುವ ಭಾಗವನ್ನು ರಾಯರ ಸೀಮೆ ಎಂದು ಗುರುತಿಸುವ ಸಂಪ್ರದಾಯವಿತ್ತು. ಈ ಮಾತನ್ನೇ ನಮ್ಮ ನಾಡಾನ್ನಿಂದ ಪೀಠೀಯರು ರಾಯಲ್ ಸೀಮೆ ಎಂಬ ಹೆಸರಿನಿಂದ ಕರೆಯುವಂತೆ ಮಾಡಿದರು. ಇಂದಿಗೂ ಈ ಪದ್ಧತಿ ಇದೆ. ಆದರೆ ಇಂದು ನಮ್ಮದಾಳುತ್ತಿದ್ದ ಬ್ರಿಟಿಷರು ಭಾರತದಿಂದ ತೊಲಗಿ ಹೋಗಿದ್ದಾರೆ. ವಿಜಯನಗರದ ಅರಸರು ಹೇಳುಹೆಸರಿಲ್ಲದಂತಾಗಿದ್ದಾರೆ. ಹೀಗಿದ್ದರೂ ಸವ ಮಧಾನುಭಾವರೊಬ್ಬರ ತಪಸ್ಸಿನ ಫಲವಾಗಿ ಇಂದು ಈ ಭಾಗವನ್ನು ಭಕ್ತರೆಲ್ಲ ಗುರುರಾಯರ ಸೀಮೆ ಎಂದು ಭಾವಿಸುತ್ತಿರುವದು ವಿಶೇಷದ ಸಂಗತಿಯಾಗಿದೆ.

ವಿಜಯನಗರ ಸಾಮ್ರಾಜ್ಯವು ಸಂಪೂರ್ಣ ನಾಶವಾಗಿ ಹೋದಮೇಲೆ ಈ ಭಾಗದಲ್ಲಿ ಬಹುಮನಿ ರಾಜ್ಯವು ಯಶ್ವಿಕೊಂಡಿತು. ಕಾಲಾಂತರದಲ್ಲಿ ಅದು ಏದು ಭಾಗಗಳಾಗಿ ವಿಂಗಡಿಸಲ್ಪಟ್ಟಿತು, ಹೀಗೆ ವಿಂಗಡಿಸಲ್ಪಟ್ಟ ಭಾಗದಲ್ಲಿ ಅಲೂರು, ಆದವಾನಿ, ರಾಯದುರ್ಗ, ಬಳ್ಳಾರಿ, ಕೊಪ್ಪಳ, ಕನೂರ್, ರಾಯಚೂರು ಈ ಎಲ್ಲಾ ಭಾಗಗಳು ವಿಜಾಪುರವನ್ನೇ ರಾಜಧಾನಿಯನ್ನಾಗಿ ಮಾಡಿಕೊಂಡಿದ್ದ ಆದಿಲ್ ಶಾಹಿ ಸಾಮ್ರಾಜ್ಯದ ಅಧಿಪತ್ಯಕ್ಕೆ ಒಳಪಟ್ಟಿದ್ದವು. ಸುಪ್ರಸಿದ್ಧ ತೀರ್ಥಕ್ಕೇತ್ವವನಿಸಿದ ತಿರುಪ್ಪತಿ ಕ್ಕೇತ್ವವಾದರೂ ಸವ ಆದಿಲ್ ಶಾಹಿ ರಾಜ್ಯಕ್ಕೆ ಸೇರಿದುದಾಗಿತ್ತು. ಈ ಮನೆತನದ ಇಬ್ರಾಹಿಂ ಆದಿಲ್ ಶಾಹನ ಕಾಲದಲ್ಲಿ ಇಬ್ರಾಹಿಂಪುರ ಎಂಬ ಹೆಸರಿನಿಂದ ಕಟ್ಟಲ್ಪಟ್ಟ ಅಂದಿನ ಹೊಸ ಬಡಾವಣೆಯಲ್ಲಿ ಶ್ರೀ ವೆಂಕಟೇಶನ ದೇವಾಲಯವು ಕಟ್ಟಲ್ಪಟ್ಟಿತೆಂಬ ಮಾತನ್ನು ಇತಿಹಾಸದ ಅಭಾವಸದಿಂದ ನಾವು ತಿಳಿದುಕೊಳ್ಳಬಹುದು.

ಆದವಾನಿಯಲ್ಲಿದ್ದ ಸಿದ್ಧಿ ಮಸೂದ್ ಖಾನ್, ಕನೂರುಲಿನಲ್ಲಿದ್ದ ಸಿದ್ಧಿ ಜೋಹಾರ್ ಇವರಿಬ್ಬರೂ ಆದಿಲ್ ಶಾಹಿ ಸಾಮ್ರಾಜ್ಯದ ನಾಮಾಂಶತ ಸರದಾರರೆಂದು ಗುರುತಿಸಲ್ಪಡುತ್ತಿದ್ದರು. ರಾಘವೇಂದ್ರ ಗುರು ಸಾರ್ವಭೌಮರು ತಮ್ಮ ಜೀವಿತಾವಧಿಯಲ್ಲಿ ರಾಜಧಾನಿಯಾದ ವಿಜಾಪುರಕ್ಕೆ ಭೇಟಿಯನ್ನಿತ್ತಿದ್ದರೆಂದೂ ಆಗ ಬಾದಶಾಸನ ಗುರುಗಳಿಗೆ

ಅತ್ಯಂತ ವೈಷ್ಣವೀಕ್ರಿಯೆತವಾದ ಸತ್ಯಾರವನ್ನು ಮಾಡಿ ಬಾಗಿಲುಕೋಟೆಯ ಭಾಗದಲ್ಲಿ ಅನೇಕ ಗ್ರಾಮಗಳನ್ನು ಉಂಟಿಯಾಗಿ ಹಾಕಿಕೊಟ್ಟನೆಂದೂ ತಿಳಿದುಬಿರುತ್ತದೆ.

ಮೌಗಲ್ ಸಾಮ್ರಾಜ್ಯನಾದ ಬೆರಂಗಜೀಬಿನ ಕಾಲಾವಧಿಯಲ್ಲಿ ದಕ್ಷಿಣದಲ್ಲಿದ್ದ ಅದಿಲ್ ಶಾಹಿ ಕುತ್ಕಾಬೋಶಾಹಿ ರಾಜ್ಯಗಳು ನಶಿಸಿಯೋದವು. ಈ ವಿಷ್ಣುವದಿಂದಾಗಿ ಕೆಲವು ಕಾಲ ಮಂಚಾಲಿ ಗ್ರಾಮವು ನಿಜಾಮರ ಅಧಿನಿರ್ದಿಷ್ಟ ಅನಂತರ ಗುತ್ತಿಯ ಮುರಾರಿರಾಯನ ಅಧಿನಿರ್ದಿಷ್ಟಿಯೂ ಅನಂತರ ಪ್ಯಾರ ಹಾಗೂ ಟೀಪು ಇವರ ಅಧಿನಿರ್ದಿಷ್ಟಿಯೂ ತಿಳಿದುಬಿರುವುದು. ಭಾರತ ರಾಷ್ಟ್ರವು ಸ್ವತಂತ್ರವಾದ ನಂತರ ಇಂದು ಈ ಗ್ರಾಮವು ಅಂಥ್ರ ರಾಜ್ಯದ ಗಢಿಭಾಗಕ್ಕೆ ಸೇರಿದ ಸುಪ್ರಸಿದ್ಧವಾದ ತೀರ್ಥಕ್ಷೇತ್ರವೆಂದು ಗುರುತಿಸಲ್ಪಡುತ್ತಿದೆ. ಗುರುಸಾರ್ವಭೌಮರ ಮಹಿಮಾತೀಶಯಗ ಇಂದಾಗಿ ಈ ಪುಟ್ಟಗ್ರಾಮವು ಸೂಜಿಗಲ್ಲಿನಂತೆ ಎಲ್ಲ ಭಕ್ತರನ್ನು ತನ್ನಡೆಗೆ ಆರಣ್ಯಸುತ್ತಲಿರುವುದು ಬಹು ಮನೋಜ್ಞವಾಗಿ ಕಾಣಬಿರುತ್ತಿದೆ.

ಮಹಾನುಭಾವರಾದ ರಾಘವೇಂದ್ರ ತೀರ್ಥರ ಪ್ರಥಮಾವತಾರ ವೆಂದು ಗುರುತಿಸಲ್ಪಡುವ ಪ್ರತ್ಯಾದ ಮಹಾರಾಜನ ಕಾಲಾವಧಿಯಲ್ಲಿ ಈ ಪ್ರವಾಹದ ದಂಡಯ ಮೇಲೆ ಅನೇಕ ಯಜ್ಞಯಾಗಾದಿ ಪ್ರಾಣಿಕರ್ಮಗಳು ನಡೆದುಹೋದುದನ್ನು ಸೃಷ್ಟಿಕೊಂಡ ರಾಯರು ತಮ್ಮ ಯತ್ನಾಶ್ರಮದ ಕೊನೆಗಾಲದ ಕುರುಮು ಸದಾ ಕಾಲವೂ ಈ ಸ್ಥಳದಲ್ಲಿಯಬೇಕು ಎಂದು ಭಾವಿಸಿ ಆದವಾನಿಯ ನವಾಬರಿಂದ ತಮ್ಮ ಶಿಷ್ಯನಾದ ವೆಂಕಣ್ಣನ ಮುಖಾಂತರ ಈ ಸ್ಥಳವನ್ನು ದಾನವಾಗಿ ಪಡೆದು ಕೊಂಡರೆಂಬ ಮಾತು ಗುರುರಾಜರ ಜೀವನ ಚರಿತ್ರೆಯನ್ನು ಅಭ್ಯಾಸಮಾಡಿದಾಗ ತಿಳಿದುಬಿರುತ್ತದೆ.

ರಾಘವೇಂದ್ರ ತೀರ್ಥರು ತಮ್ಮ ಜೀವಿತಾವಧಿಯಲ್ಲಿ ಆಚಾರ್ಯ ಮಧ್ಯರ ಗ್ರಂಥಗಳಿಗೆ ಸುಲಲಿತವೂ ಸುಲಭವೂ ಆದ ಶೈಲಿಯಲ್ಲಿ ಸರ್ವರಿಗೂ ಅರ್ಥವಾಗುವಂತೆ ಟೀಕಾಗ್ರಂಥಗಳನ್ನು ರಚಿಸಿದ್ದಾರೆ,

ಅಲ್ಲದೆ ಮಹಾಮಹಿಮರಾದ ಜಯತೀರ್ಥರಿಂದ ರಚಿತವಾದ “ಸುಧಾ” ಗ್ರಂಥಕ್ಕೆ “ಪರಿಮಳ” ಎಂಬ ಹೆಸರಿನ ಟಿಪ್ಪಣಿಯನ್ನು ಮಾಡಿದ್ದಾರೆ. ಇದರಿಂದಾಗಿ ಗುರುರಾಜರನ್ನು ಪರಿಮಳಾಚಾರ್ಯ ಎಂಬ ಹೆಸರಿನಿಂದಲೂ ಸಹ ಕರೆಯಲ್ಪಡು ವಾಡಿಕೆಯಲ್ಲಿದೆ. ಅವರ ಈ ಕಾರ್ಯವು ದ್ವೇತ ಸಿದ್ಧಾಂತಕ್ಕೆ ಮಾಡಿದ ಒಮ್ಮ ದೊಡ್ಡ ಉಪಕಾರವೆಂದು ಚಿಜ್ಞಾಸ್ನಾಗಳು ಭಾವಿಸುತ್ತಾರೆ.

ಕೃಷ್ಣ ಹಾಗೂ ತುಂಗಭದ್ರಾ ನದಿಗಳ ಮಧ್ಯಭಾಗವನ್ನು (ದೋ-ಅಬ್ರೋ) ಎರಡು ದಂಡೆಗಳ ಮಧ್ಯಪ್ರದೇಶ ಎಂದು ಕರೆಯುತ್ತ ಬಂದಿದ್ದಾರೆ. ಈ ಪ್ರದೇಶದಲ್ಲಿ ವಿಜಯನಗರ ಸಾಮ್ರಾಜ್ಯದಲ್ಲಿ ಶ್ರೀಪದರಾಜರು, ವಾಸರಾಯರು, ವಾದಿರಾಜರು, ಪುರಂದರಧಾಸರು, ಕನಕದಾಸರೇ ಮೊದಲಾದ ದಾಸತ್ವೇಷ್ಟರಿಂದ ಹಾಕಿಕೊಡಲ್ಪಟ್ಟ ರಾಜಮಾರ್ಗವನ್ನನುಸರಿಸಿ ಮುಂದೆ ಈ ನಡುನಾಡನಿನಲ್ಲಿ ಹುಟ್ಟಿದ ಮಹಿಪತಿರಾಯರು, ಪ್ರಸನ್ನ ವೆಂಕಟದಾಸರು, ವಿಜಯ ರಾಯರು, ಗೋಪಾಲದಾಸರು, ಜಗನ್ನಾಥದಾಸರೇ ಮೊದಲಾದ ದಾಸವರೇಣ್ಯರು ಆ ದಾಸಸಾಹಿತ್ಯದ ಪರಂಪರೆಯ ಪ್ರಮಾದವನ್ನು ರಕ್ಷಿಸಿಕೊಂಡು, ಪ್ರೋಷಿಸಿಕೊಂಡು ಬಂದರು. ದಾಸ ಪಂಥೀಯರಿಗೆಲ್ಲಾ ಮಂತ್ರಾಲಯ ಹಾಗೂ ಮಳಬೇಡ್ ಈ ಎರಡೂ ಸ್ಥಳಗಳು ಕಾಶಿ, ರಾಮೇಶ್ವರದಂತೆ ಪರಮಪವಿತ್ರ ತಾಣಗಳಾಗಿ ಕಂಡವು. ಆದುದರಿಂದಲೇ ಪ್ರತಿಯೊಬ್ಬರೂ ತಪ್ಪದೇ ಈ ಎರಡೂ ಸ್ಥಳಗಳಿಗೆ ಭೇಟಿಯನ್ನೀಯುತ್ತ ಬಂದರು. ತಮ್ಮ ಆರಾಧ್ಯ ಗುರುಗಳಾದ ಈ ಮಹನೀಯರಿಬ್ಬರ ಗುಣಾತಿಶಯಗಳನ್ನು ಕುರಿತು ಭಕ್ತಿಯಿಂದ ಹಾಡಿ ಕೊಂಡಾಡಿ ಕುಣ್ಣದಾಡತೊಡಗಿದರು. ಅಂದು ಆ ಮಹಾನುಭಾವರು ಹಾಕಿಕೊಟ್ಟಿ ಈ ಕ್ರಮದಿಂದಾಗಿ ಅವರಿಂದ ರಚಿತವಾದ ಪದಪದ್ಗಳನ್ನು ಯಾದುತ್ತ ವೈಷ್ಣವ ಭಕ್ತರೆಲ್ಲ ಈ ಸ್ಥಳಗಳಿಗೆ ಯಾತ್ರೆ ಬರಲಾರಂಭಿಸಿದರು. ಇದರಿಂದಾಗಿ ದಾಸ ಪಂಥೀಯರಿಗೆಲ್ಲಾ ಮಂತ್ರಾಲಯ ಹಾಗೂ ಮಳಬೇಡ್ ಈ ಸ್ಥಳಗಳು ತವರುಮನೆಯಂತಾಗಿ ಪರಿಣಮಿಸಿದವು. ಅವರ ಸಾಹಿತ್ಯ ಪ್ರಭಾವವು ಬೆಳೆದು ಬಂದಂತೆಲ್ಲಾ ಜನರ್ಚೀವನದಲ್ಲಿ ದೇವನೆಂದರೆ “ತಿರುಪತಿಯ

“ತಿಮ್ಮಪ್ಪ” ಗುರುಗಳೆಂದರೆ “ಮಂತ್ರಾಲಯದ ರಾಘವ್ಪ್ಪ” ಎಂಬ ವಿಶ್ವಾಸದ ಕಾಣ್ಡಿಯು ಚೆಳೆದು ಬಿರುವಂತಾಯಿತು.

ಆತ್ಮಂತ ಪವಿತ್ರವಾದ ನಿಸಗ್ರಹ ರಮಣೇಯ ಸ್ಥಳವೆನಿಸಿದ ಮಂತ್ರಾಲಯ ಗ್ರಾಮಕ್ಕೆ ಹೋಗಿಬಿರಲು ಇಂದಿನಂತೆ ಅರವತ್ತು-ಎಪ್ಪತ್ತು ವರ್ಷಗಳ ಹಿಂದೆ ಯಾವ ವಿಶೇಷ ಶಾಕರ್ಯಗಳೂ ಇರಲಿಲ್ಲ. ಆದುದರಿಂದ ಯಾತ್ರಿಕರು ಈ ಕ್ಷೇತ್ರಗಳಿಗೆ ಹೋಗಿ ಬರುವ ಸಂಕಲ್ಪ ಮಾಡಿದಲ್ಲಿ ಅವರು ತಮ್ಮ ಪ್ರಯಾಣವನ್ನು ಕುದುರೆಗಳ ಮೇಲೆಯೋ ಇಲ್ಲವೇ ಕಾಲುನಡಿಗೆಯಲ್ಲಿಯೋ ಗುಂಪು ಗುಂಪಾಗಿ ಪ್ರಯಾಣ ಮಾಡುವ ಪದ್ಧತಿ ಇತ್ತು. ಭರತವಿಂಡವೆಲ್ಲಾ ಸಂಪೂರ್ಣವಾಗಿ ತಮ್ಮ ಸ್ವಾಧೀನಕ್ಕೆ ಬಂದಾಗ ಆದಳಿತದ ಅನುಕೂಲಕ್ಕಾಗಿ ಅಂಗ್ಗರು ಭಾರತದ ಉದ್ದಗಲಕ್ಕೂ ರೈಲು ಮಾರ್ಗಗಳನ್ನು ಹಾಕಲಾರಂಭಿಸಿದರು. ಅವರಿಂದ ಪ್ರಾರಂಭಿಸಲ್ಪಟ್ಟ ಮುಂಬ್ಯೆ- ಮದರಾಸು ಮಹಾನಗರಗಳ ರೈಲು ಮಾರ್ಗದಲ್ಲಿ ಮಧ್ಯ ಬಿಂದುವಿನಂತೆ “ತುಂಗಭದ್ರ ಸೈಂಜನ್” ಎಂಬ ರೈಲು ನಿಲ್ದಾಣವು ಕಾಣುವಂತಾಯಿತು. ಈ ದಾರಿಯಲ್ಲಿ ಓಡಾಡುತ್ತಿದ್ದ ಉಗಿಬಂಡಿಗಳಿಗೆ ಈ ನಿಲ್ದಾಣದಲ್ಲಿಯೇ ನೀರು ತುಂಬಿಕೊಂಡು ಆ ರೈಲುಗಳು ಮುಂದಿನ ಪ್ರಯಾಣವನ್ನಾರಂಭಿಸುತ್ತಿದ್ದವು. ರೈಲು ನಿಲ್ದಾಣದಿಂದ ಹೊರಬಿಂದೊಡನೆ ನಾಲ್ಕೆಂಟು ಗುಡಿಸಲುಗಳಿದ್ದದು ಕಾಣಬರುತ್ತಿತ್ತು. ಶ್ರೀಮದ್ಕೃಷ್ಣ ಮಟಾಧಿಕರಾಗಿದ್ದ ಕೋಡಂಗಲ್ ಸ್ವಾಮಿಗಳವರಿಂದ ಇಲ್ಲಿ ಕೆಲವು ರಚನಾತ್ಮಕ ಕಾರ್ಯಗಳಾದವು. ಆದುದರಿಂದ ಈ ಸ್ಥಳಕ್ಕೆ ಬಂದಿಳಿದ ಯಾತ್ರಿಕರು ಅದನ್ನು ಅಣುಮಂತ್ರಾಲಯ ಎಂದು ಕರೆಯಲಾರಂಭಿಸಿದರು. ಹಿಂದೆ ನಿಜಾಮರ ಸರಹದಿನಿಂದ ಗಡಿಪಾರು ಮಾಡಲ್ಪಟ್ಟ ಪಂಡಿತ್ ತಾರಾನಾಥರೂ ಸಹ ತಮ್ಮ ವಿಧಾಯಕ ಕಾರ್ಯಕ್ರಮಗಳಾಗಿ ಈ ಸ್ಥಳದಲ್ಲಿಯೇ ಆಶ್ರಮವನ್ನಾರಂಭಿಸಿದರು. ಇದರಿಂದಾಗಿ ವಿಚಾರವೇತ್ತರು ಹೆಚ್ಚಿನ ಸಂಖ್ಯೆಯಲ್ಲಿ ಈ ಸ್ಥಳವನ್ನು ಮಡುಕಿಕೊಂಡು ಬರಲಾರಂಭಿಸಿದರು.

ಭಗವದ್ಗೀತಾದ ಯಾತ್ರಿಕರು ಮಾಧವಾರಮ್, ಜಟ್ಟೀಂಡಳಿ ಎಂಬ ಗ್ರಾಮಗಳ ಮೇಲೆ ಹಾದು ಮಂಚಾಲಿ ಕ್ಷೇತ್ರಕ್ಕೆ ಬಂದು

ತಲುಪುತ್ತಿದ್ದರು. ಸುಮಾರು ಮೂವತ್ತೆಂದು ನಲವತ್ತು ವರ್ಷಗಳ ಹಿಂದೆ ಈ ಮಾರ್ಗದಲ್ಲಿ ಬಸ್ಸಿನ ಓಡಾಟವೂ ಪ್ರಾರಂಭವಾಯಿತು. ಅದುದರಿಂದಾಗಿ ರೈಲಿನಿಂದಿಳಿದ ಯಾತ್ರಿಕರು ಆ ಬಸ್ಸುಗಳ ಮುಖಾಂತರ ಮಂಚಾಲಿ ಗ್ರಾಮವನ್ನು ತಲುಪುವಂತಾಯಿತು. ಹೀಗಿದ್ದರೂ ಸಹ ದಿನಕ್ಕೆ ಕೇವಲ ಒಂದೋ ಎರಡೋ ಬಸ್ಸುಗಳು ಮಾತ್ರ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದವು. ಮುಂದೆ ಈ ಕಾಲು ಶತಮಾನದಲ್ಲಿ ನಾಡಿನ ನಾಲ್ಕು ಮೂಲೆಗಳಿಂದ ಈ ಕ್ಷೇತ್ರಕ್ಕೆ ಬಂದು ಹೋಗಲು ರಾಜಮಾರ್ಗಗಳು ನಿರ್ಮಾಣಗೊಂಡವು. ತುಂಗಭದ್ರಾ ಪ್ರವಾಹಕ್ಕೆ ಸೇತುವೆಯು ನಿರ್ಮಾಣವಾದುದರಿಂದ ಬಹು ದೂರದ ಪ್ರದೇಶಗಳೆಂದೆನಿಸಿಕೊಳ್ಳುತ್ತಿದ್ದ ಸ್ಥಳಗಳೆಲ್ಲಾ ತೀರ ಸಮೀಪದ ತಾಣಗಳಾಗಿ ಕಾಣತೊಡಗಿದವು.

ಗುರುರಾಜರ ಆರಾಧನೆಯ ನಿರ್ಮಿತವಾಗಿ ಮೂವತ್ತೆಂದು ನಲವತ್ತು ವರ್ಷಗಳ ಹಿಂದೆ ಈ ಕ್ಷೇತ್ರಕ್ಕೆ ಬಂದು ಹೋಗುತ್ತಿದ್ದ ಯಾತ್ರಿಕರ ಸಂಖ್ಯೆ ಕೇವಲ ಒಂದೆರಡು ಸಾವಿರಗಳಪ್ಪು ಮಾತ್ರ ಇರುತ್ತಿತ್ತು. ಹೀಗೆ ಬಂದು ಕೂಡಿದ ಯಾತ್ರಿಕರ ಅನುಕೂಲಕ್ಕಾಗಿ ಅವರ ಸೇವೆಮಾಡಲು ಗದುಗಿನಲ್ಲಿದ್ದ ನವಲಿ ವರ್ಕೆಲರೆನಿಸಿಕೊಂಡಿದ್ದ ಹಿರಿಯರ ನೇತ್ಯತ್ವದಲ್ಲಿ ಯಾತ್ರಿಕರ ಸೇವಾ ಸಂಖ್ಯೆ ಎಂಬ ಸಂಸ್ಥೆಯು ಮಟ್ಟಿಕೊಂಡಿತು. ಈ ಸಂಸ್ಥೆಯ ಸದಸ್ಯರು ಆರಾಧನೆಯ ಕಾಲದಲ್ಲಿ ಬಂದ ಭಕ್ತರ ಭೋಜನದ ವ್ಯವಸ್ಥೆಯನ್ನು ನೋಡಿಕೊಳ್ಳುವುದು, ಅವರಿಗೆ ಸ್ಥಳಾವಕಾಶವನ್ನು ಕಲ್ಪಿಸಿಕೊಡುವುದು, ಅವರು ತಮ್ಮ ಸಂಗಡ ತಂದಿದ್ದ ಹಣವನ್ನು ಭದ್ರವಾಗಿ ರಕ್ಷಿಸಿ ಮರಳುವಾಗ ಆ ಹಣವನ್ನು ಮರಳಿ ಕೊಡುವುದು ಇವೇ ಮೊದಲಾದ ಕೆಲಸಗಳನ್ನು ಮಾಡುತ್ತಿದ್ದರು. ಮುಂದೆ ಈ ಸಂಸ್ಥೆಯು ಕೇಂದ್ರ ಸರಕಾರದೊಡನೆ ಪತ್ರವ್ಯವಹಾರವನ್ನು ಮಾಡಿ ತುಂಗಭದ್ರಾ ಸೈಂಟ್ ಎಂಬ ಹೆಸರಿನ ಬದಲಾಗಿ “ಮಂತ್ರಾಲಯಂ ರೋಡ್” ಎಂದು ಆ ನಿಲ್ದಾಣಕ್ಕೆ ಹೆಸರಿಡಬೇಕೆಂದು ಪ್ರಯತ್ನಿಸಿತೊಡಗಿದರು. ಕಾಲಾಂತರದಲ್ಲಿ ಈ ಪ್ರಯತ್ನವು ಘರೀಸಿತು. ಜನತೆಯ ಬೇಡಿಕೆಯನ್ನು ಮನ್ವಿಸಿದ ಸಕಾರವು ಆ ನಿಲ್ದಾಣದ ಹೆಸರನ್ನು ಬದಲಿಸಿ ಮಂತ್ರಾಲಯಂ ರೋಡ್ ಎಂಬ ಹೊಸ ಹೆಸರಿನಿಂದ ಕರೆಯಲಾರಂಭಿಸಿದರು.

ಸುಮಾರು ಒವತ್ತು ವರ್ಷಗಳ ಒಂದೆ ಮಂಚಾಲಿಯಲ್ಲಿರುವ ಗುರುರಾಜರ ವೃಂದಾವನದ ಮೇಲೆ ಇಂದಿನಂತೆ ಸಿಮೇಂಟ್ ಕಾಂಕ್ರೀಟಿನ ಕಟ್ಟಡಗಳಿರಲಿಲ್ಲ. ಸಾಮಾನ್ಯವಾದ ತಗಡು ಹೊದಿಕೆಯ ಭಾವಣೆಯನ್ನು ಮಾತ್ರ ಕಾಣಬಹುದಾಗಿತ್ತು. ಅದೇ ರೀತಿಯಾಗಿ ಮುಂಭಾಗದಲ್ಲಿರುವ ಮಂಚಾಲಮ್ಮನೆ ಗುಡಿಯೂ ಸಹ ಒಮ್ಮೆ ಚಿಕ್ಕದಾಗಿತ್ತು. ಈ ಗುಡಿಯ ಮುಂಭಾಗದಲ್ಲಿಯೇ ಕ್ಷೇತ್ರಕ್ಕೆ ಬಂದ ಯಾತ್ರಾರ್ಥಿಗಳು ಇಳಿಮೊಳ್ಳುವುದಕ್ಕಾಗಿ ತಗಡಿನ ಹೊದಿಕೆಯಿಂದ ಮಾಡಿದ ಕೆಲವು ಕೋಟೆಗಳಿಂದ ಕೂಡಿದ ಒಂದೇ ಒಂದು ಭತ್ತವು ಮಾತ್ರ ಕಾಣಬರುತ್ತಿತ್ತು. ಆ ಭತ್ತದಲ್ಲಿ ಸ್ಥಳವು ಇಲ್ಲದಂತಾದಾಗ ಬೃಂದಾವನದ ನಾಲ್ಕು ಬಿಡಿಯಲ್ಲಿದ್ದ ಕಲ್ಲುಮಂಟಪಗಳಲ್ಲಿ ಯಾತ್ರಿಕರು ಬಿಡಾರ ಮಾಡಿಕೊಂಡಿರುತ್ತಿದ್ದರು. ಮುಂದೆ ಉತ್ತರ ಕನಾಟಕದ ಭಕ್ತರೆಲ್ಲಾ ಒಕ್ಕಾಡಿಕೊಂಡು “ಮಬ್ಬಳಿಯ ಭತ್ತ” ಎಂಬ ಹೆಸರಿನ ನೂತನ ಕಟ್ಟಡವೊಂದನ್ನು ಕಟ್ಟಿಸಿದರು. ಕಾಲುತತಮಾನದ ಒಂದೆ ಈ ಮಬ್ಬಳಿಯ ಭತ್ತವೇ ಆ ಕ್ಷೇತ್ರದಲ್ಲಿ ಅತ್ಯಂತ ಸುಸಜ್ಜಿತವಾದ ಭತ್ತವೆಂದು ಕರೆಸಿಕೊಳ್ಳುತ್ತಿತ್ತು. ಅಂದು ಇಂದಿನಂತೆ ದಿನಂಪ್ರತಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಬಂದುಮೋಗುವ ಪದ್ಧತಿ ಇರಲಿಲ್ಲ. ತಮ್ಮ ಇಷ್ಟಾರ್ಥಗಳ ಸಿದ್ಧಿಗಾಗಿ ಯಾರು ಸೇವಾದಿಗಳನ್ನು ಕೈಕೊಳ್ಳುತ್ತಾರೆಯೋ ಅಂಥವರ ಸಂಖ್ಯೆಯು ಮಾತ್ರ ಇಲ್ಲಿ ಕಾಣಬಹುದಿತ್ತು. ಆದುದರಿಂದ ಈ ಸೇವೆಯಲ್ಲಿ ನಿರತರಾದ ಭಕ್ತರಿಗೆ ಗ್ರಾಮನಿವಾಸಿಗಳು ಅನೇಕ ರೀತಿಯಲ್ಲಿ ಸಹಕಾರವನ್ನೇಯುತ್ತಿದ್ದರು, ಶ್ರೀಮತದ ಪರಿವಾರದವರೂ ಸಹ ಸೇವಾಕರ್ಯಗಳನ್ನು ಒಮ್ಮೆ ಅತ್ಯೇಯತೆಯಿಂದ ನೋಡಿಕೊಳ್ಳುತ್ತಿದ್ದರು. ಇದರಿಂದಾಗಿ ಸಾಧಕರ ಮನಸ್ಸಿಗೆ ನೆಮ್ಮೆದಿ ಉಂಟಾಗುತ್ತಿತ್ತು. ಸೇವಗೆ ಸುಪ್ರೀತರಾದ ಗುರುಗಳ ಅನುಗ್ರಹವನ್ನು ಪಡೆದು ಮರಳಿದ ಯಾತ್ರಿಕರಿಗೆ ಈ ಸ್ಥಳವು ಗುರು ಕಾರಣ್ಯದ ಮಣಿಮೆಯಿಂದಾಗಿ “ಮಂತ್ರಾಲಯವಾಗಿ” ಪರಿಣಮಿಸಿತೊಡಗಿತ್ತು. ಗುರುಗಳಲ್ಲಿ ಸೇವೆಮಾಡಿ ಅನುಗ್ರಹ ಪಡೆದಭಕ್ತರು ಮುಂದೆ ಈ ಸ್ಥಳವನ್ನು ಮಹಾ ಮಂತ್ರಾಲಯ ಎಂಬ ಹೆಸರಿನಿಂದ ಕೊಂಡಾಡಲಾರಂಭಿಸಿದರು. ಇದರಿಂದಾಗಿ ಒನ್ನ ಸಾಮಾನ್ಯರ ಹೃದಯಲ್ಲಿದ್ದ

“ಮಂಟಾಲೆ” ಎಂಬ ಹೆಸರು ಮಾಯವಾಗಿ “ಮಂತ್ರಾಲಯ” ಎಂಬ ಹೆಸರೇ ಆಳವಾಗಿ ಬೇರೂರಲಾರಂಭಿಸಿತು.

ಗುರುರಾಜರ ವೃಂದಾವನವಿರುವ ಒಳಭಾಗದ ಪ್ರಾಂಗಣದಲ್ಲಿ ಇಂದು ಯಾವ ಸ್ಥಳದಲ್ಲಿ ಪ್ರಯಾದ ಮಹಾರಾಜರ ಉತ್ತರವ ಮೂರ್ತಿಯನ್ನಿಡುತ್ತಾರೆಯೋ ಆ ಸ್ಥಳದಲ್ಲಿ ಹಿಂದೆ ಬ್ಯಾಪದಾಕಾರವಾಗಿ ಬೇವಿನ ಮರವೇಂದು ಬೇಳೆದು ನಿಂತಿತ್ತು. ಸೇವಾರ್ಥಿಗಳು ಬಿಸಿಲಿನ ಆಯಾಸದ ನಿವಾರಣೆಗಾಗಿ ಆಗಾಗ ಆ ಗಿಡದ ನೇರಳಿಗೆ ಬಂದು ಆಶ್ರಯಿಸುತ್ತಿದ್ದರು. ಅದೇ ರೀತಿಯಾಗಿ ಇನ್ನೊಂದು ಭಾಗದಲ್ಲಿ ಕಣೆಗಲು ಹೂವಿನ ಒಂದು ಕಂಟೆಯು ಅಸಾಧ್ಯವಾಗಿ ಬೇಳೆದುಕೊಂಡು ನಿಂತಿತ್ತು. ಬಿಸಿಲಿನ ಪ್ರವಿರತೆಯಲ್ಲಿಯೂ ಸಹ ಅರಳಿನಿಂತ ವರ್ಣರಂಜಿತವಾದ ಆ ಮಾವುಗಳನ್ನು ನೋಡಿದಾಗ ಯಾತ್ರಿಕರ ಮನಸ್ಸು ಆಹ್ವಾದಗೊಳ್ಳುತ್ತಿತ್ತು. ಇಂದು ಅವುಗಳೆಲ್ಲಾ ಮಾಯವಾಗಿ ಯೋಗಿವೆ. ಎಲ್ಲಿ ಕಣ್ಣಾಡಿಸಿದರೂ ಆ ಪ್ರಾಂಗಣದಲ್ಲಿ ಆಧುನಿಕತೆಯ ಸಿಮೆಂಟಿನ ಮಂಟಪಗಳೇ ಕಾಣಬರುವಂತಾಗಿವೆ.

ಯಾತ್ರಾರ್ಥಿಗಳು ಅತಿ ನಸುಕಿನ ಚಾವದಲ್ಲೆದ್ದು ಮಂಜುಳವಾಗಿ ಹರಿಯುತ್ತಿದ್ದ ತುಂಗಭದ್ರಾ ಪ್ರವಾಹದಲ್ಲಿ ಮನಸೋಕ್ತವಾಗಿ ಮಿಂದು, ಪರಿಶುದ್ಧ ಹೃದಯರಾಗಿ ಸಂಧ್ಯಾವಂದನಾದಿ ನಿತ್ಯಕರ್ಮಗಳನ್ನು ಮುಗಿಸಿಕೊಂಡು, ಸೂರ್ಯಾಸ್ತಾಯಾಂತಿಕಾಗಿ ಅಷ್ಟುವನ್ನಿತ್ತು, ಶ್ರೀಮರತ್ಕೆ ಬಂದು, ಗುರುರಾಜರ ಬೃಂದಾವನಕ್ಕೆ ಪ್ರದಕ್ಷಿಣೆ ನಮಸ್ಕಾರಗಳನ್ನು ಹಾಕುವುದು, ದಿಂಡುರುಳುವಿಕೆಯ ಸೇವೆಯಲ್ಲಿ ತೊಡಗುವುದು, ಇವೇ ಮೊದಲಾದ ಕಾರ್ಯಗಳಲ್ಲಿ ತೊಡಗುತ್ತಿದ್ದರು. ಕೆಲವರು ಅಲ್ಲಲ್ಲಿ ಗುಂಪು ಗುಂಪಾಗಿ ಕೂಡಿ ಕೊಂಡು ಗುರುಸಾರ್ವಭೌಮರ ಅಷ್ಟೋತ್ತರ ಸೇವಾ ಕಾರ್ಯದಲ್ಲಿ ನಿರತರಾಗಿ ಬಿಡುತ್ತಿದ್ದರು. ಪ್ರಾತಃ ಸೃಜನೀಯರಾಿದ್ದ ಶ್ರೀ ಸುಯಮೀಂದ್ರ ಶೀಫರು ತಮ್ಮ ಸಂಸ್ಥಾನದ ಪೂಜೆಯನ್ನಾರಂಭಿಸಿದಾಗ ಬಂದ ಭಕ್ತರೆಲ್ಲ ಯತ್ತಿವರೇಣ್ಯರ ದೇವತಾಪೂಜೆಯನ್ನು ನೋಡಿ ಪುನಿಷ್ಠರಾಗುತ್ತಿದ್ದರು. ಈ ಪೂಜೆ ಕಾರ್ಯವು ಮುಗಿದ ನಂತರ

ಪ್ರಂದಾವನವಸ್ಥರಾಗಿರುವ ಗುರುಗಳಿಗೆ ಹಸ್ತೋದಕ, ಮಹಾ ಮಂಗಳಾರತಿ ಮೊದಲಾದುವುಗಳನ್ನು ಮಾಡಿ ಮುಗಿಸಿದ ನಂತರ ಒಂದ ಭಕ್ತರಿಗೆಲ್ಲಾ ಸ್ವಷಟ್ಪದಿಂದ ತೀಘ್ರವನ್ನಿತ್ತು ಅವರನ್ನೆಲ್ಲಾ ಭೋಜನಕ್ಕೆ ಕಳುಹಿಸಿ ಕೊಡುತ್ತಿದ್ದರು. ಅಂದಿನ ಕಾಲದಲ್ಲಿ ನಿತ್ಯದ ಅಡಿಗೆಗೆ, ಉಟಕ್ಕೆ ಕುಳಿತಾಗ ನೀರನ್ನು ಬಡಿಸುವಿಕೆಗೆ, ಇವೇ ಮೊದಲಾದವುಗಳಿಗೆಲ್ಲಾ ನದಿಯಿಂದ ನೀರನ್ನು ಹೊತ್ತುತ್ತರಬೇಕಾಗುತ್ತಿತ್ತು. ಈ ಕಾರ್ಯಕ್ರಾಗಿ ಅಂದು ಬಳಿಸುತ್ತಿದ್ದ ನೀರಿನ ಕೊಡಗಳನ್ನು ನೋಡಿದಲ್ಲಿ ಇಂದಿನವರಿಗೆ ಅಚ್ಚರಿಯಾಗುವುದು ಸಹಜ. ಎಕೆಂದರೆ ಇಂದಿನದೆಲ್ಲಾ ಪ್ರಾಸ್ತಿಕ್‌ದ, ನಾಜೂಕಿನ ಯುಗವೆಂದನಿಸಿಕೊಳ್ಳುವುದರಿಂದ ಹೀಗಾಗುವುದು ಸಹಜ. ಅಂದು ಒಂದ ಯಾತ್ರಿಕರಿಗೆ ನೀರನ್ನು ಪೂರ್ಯಸುತ್ತಿದ್ದ ಸೇವಕನೊಬ್ಬನನ್ನು ಮಂತ್ರಾಲಯದಲ್ಲಿ ಇಂದಿಗೂ ನಾವು ನೋಡಬಹುದು. ದುಡಿತದಿಂದ, ವಯಸ್ಸಿನಿಂದ, ಬಡತನದಿಂದ ಆತನು ತುಂಬಾ ಹಣ್ಣಾಗಿ ಹೋಗಿದ್ದಾನೆ. ಆದರೂ ಸಹ ಬದುಕಾಗಿ ಆತನು ಇಡ್ಲಿ, ವಡೆ ಮೊದಲಾದವುಗಳನ್ನು ಮಾರಿಕೊಂಡು ಜೀವಿಸುತ್ತಿದ್ದಾನೆ. ಆ ಕಷ್ಟ ಮನುಷ್ಯನನ್ನು ಕಂಡಾಗೆಲ್ಲಾ ಮೂವತ್ತು ವರ್ಷಗಳ ಹಿಂದಿನ ಜೀವನ ಒಂದೊಂದಾಗಿ ಕಣ್ಣಿಂದ ಹಾದುಹೋದಂತೆನಿಸುತ್ತದೆ.

ಈ ಮೊದಲೇ ತಿಳಿಸಿದಂತೆ ಮಂಚಾಲಿ ಒಂದು ಕುಗ್ರಾಮವಾಗಿತ್ತು. ಆದುದರಿಂದ ಶ್ರೀಮತದವರು ಒಂದು ಇಲ್ಲಿಯೇ ಬಿಡಾರಮಾಡಲು ಪ್ರಾರಂಭಿಸಿದ ನಂತರ ಸಾಯಂಕಾಲವಾದೊಡನೆ ಶ್ರೀಮತದ ತುಂಬೆಲ್ಲಾ ಒಂದಧ್ರ್ಯ ಗಂಟೆ ವಿದ್ಯುತ್ ದೀಪಗಳು ಬೇಳಗುವಂತೆ ಮಾಡಲು ಆಯಲ್ ಇಂಜನ್ ಒಂದನ್ನು ಪ್ರಾರಂಭಿಸುತ್ತಿದ್ದರು. ಈ ಕೃತಿಮ ಬೇಳಕಿನಲ್ಲಿ ಶ್ರೀಮತದ ಆವರಣವನ್ನು ಪ್ರವೇಶ ಮಾಡಿದ ರೇಡಿಯೋ ಕೂಡ ದೇಶವಿದೇಶಗಳ ಸುದ್ದಿಗಳನ್ನು ಬಿತ್ತರಿಸಲು ಪ್ರಾರಂಭಿಸುತ್ತಿತ್ತು. ರಾಷ್ಟ್ರವಿಮೋಚನೆಗಾಗಿ ಭಾರತದ ತುಂಬೆಲ್ಲಾ ಚೆಳುವಳಿಯು ಆರಂಭವಾದುದರಿಂದ ಯಾತ್ರಿಕರು ಬಹು ಆಸಕ್ತಿಯಿಂದ ಆ ರೇಡಿಯೋ ಪ್ರಸಾರಗಳನ್ನು ಕೇಳುತ್ತಿದ್ದರು. ಈ ಕಾರ್ಯಕ್ರಮವು ಮುಗಿದನಂತರ ದಾಸಸಾಹಿತ್ಯದ ಬಳಗದವರು ಒಕ್ಕಾಡಿಕೊಂಡು ತಾಳ, ತಂಬಾರಿ,

ಗೆಜ್‌ ಮೊದಲಾದ ಸಾಧನಗಳನ್ನು ಹಿಡಿದು ಪರಂಪರಾಗತವಾಗಿ ಬಂದ ದಾಸರ ಪದ ಪದ್ಯಗಳನ್ನು ಹೇಳಲು ಪ್ರಾರಂಭಿಸುತ್ತಿದ್ದರು. ಪ್ರಶಾಂತ ವಾತಾವರಣದಲ್ಲಿ ಸಾಮೂಹಿಕವಾಗಿ ನಡೆಯುತ್ತಿದ್ದ ಈ ಕಾರ್ಯಕ್ರಮವು ಒಂದ ಭಕ್ತರ ಮೇಲೆಲ್ಲಾ ವಿಶೇಷ ಪರಿಣಾಮವನ್ನಂಟು ಮಾಡುತ್ತಿತ್ತು.

ಸುಮಾರು ಮೂವತ್ತೇದು ವರ್ಷಗಳ ಹಿಂದೆ ಗುರುರಾಜರ ಭಕ್ತರೊಬ್ಬರು ಸುಂದರವಾದ ಬೇಳ್ಳಿಯ ರಥವನ್ನು ಮಾಡಿಸಿ ಶ್ರೀಮತಕ್ಕೆ ಅದನ್ನು ದಾನವಾಗಿತ್ತಿದ್ದರು. ದಿವ್ಯವಾದ ಆ ರಥವನ್ನು ನೋಡಿ ಪುನಿತರಾಗಲು ನಾನಾ ಭಾಗಗಳಿಂದ ಯಾತ್ರಿಕರು ಒಂದು ಹೋಗುತ್ತಿದ್ದರು. ಆರಾಧನೆಯ ಕೊನೆಯ ದಿನವಂತೂ ರಾಯರು ರಘಾರೂಧರಾಗಿ ನಿಂತಾಗ ಮುಂಭಾಗದಲ್ಲಿ ನಿಂತು ಕೊಂಡಿದ್ದ ದಾಸರ ಗುಂಪು (ರಥವಾನೇರಿದ ರಾಘವೇಂದ್ರ ಸದ್ಗುಣಸಾಂದ್ರ ಎಂಬ ಪದ್ಯವನ್ನು) ಏಕಾಗ್ರ ಭಾವದಿಂದ ಹಾಡುತ್ತಿದ್ದುದನ್ನು ಕಂಡಾಗಲಂತೂ ಭಕ್ತರ ಮೈಮನಗಳು ಭಾವಪರವಶವಾಗಿ ಹೋಗುತ್ತಿದ್ದವು. ಕಾಲನ ಪ್ರಭಾವವು ಎಲ್ಲಿಡೆಯಲ್ಲಿಯೂ ಪಸರಿಸಿದಂತೆ ಈ ಕ್ಷೇತ್ರದ ಮೇಲೂ ಸಹ ಅಗಲಾರಂಭಿಸಿತು. ದಿನಕಳಿದಂತೆಲ್ಲಾ ಒಂದೊಂದಾಗಿ ಆಧುನಿಕ ಸೌಕರ್ಯಗಳು ಕಾಣಬರತೊಡಗಿದವು. ಇದರ ಪರಿಣಾಮವಾಗಿ ಕ್ಷೇತ್ರಕ್ಕೆ ಬರುವ ಭಕ್ತರ ಸಂಖ್ಯೆಯು ಸಹ ಇಮ್ಮಡಿ-ನಾಲ್ಕುಟಿಯಾಗಿ ಬೆಳೆಯಲಾರಂಭಿಸಿತು. ಪುಟ್ಟದಾದ ಹಳೆಯ ಗುಡಿಯಲ್ಲಿದ್ದ ಮಂಬಾಲಮ್ಮೀಗೆ ಭವ್ಯವಾದ ಮಂದಿರವೇ ಕಾಣುವಂತಾಯಿತು. ಹೀಗೆ ನಮಗರಿವಿಲ್ಲದಂತೆ ಒಂದೊಂದೇ ಹೆಚ್ಚೆಯ ರೂಪದಲ್ಲಿ ನವ್ಯತೆಯ ಪ್ರಭಾವವು ಈ ಗ್ರಾಮವನ್ನು ಪ್ರವೇಶ ಮಾಡಿತು. ರಾಷ್ಟ್ರವು ಸ್ವಾತಂತ್ರ್ಯವಾಗಿತ್ತು. ನಾವು ನಮ್ಮದೇ ಆದ ರಾಷ್ಟ್ರವೇಂದರನ್ನು ಪಡೆದುಕೊಂಡಿದ್ದೇವು. ಸ್ವತಂತ್ರ ರಾಷ್ಟ್ರದ ಅಭ್ಯಾಸಯಕ್ಕಾಗಿ ಅನೇಕ ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಯಿತು. ಅಲ್ಲಲ್ಲಿ ಅಣೆಯಕಟ್ಟಿಗಳು ನಿಮಾಣಗೊಂಡವು. ದಾರಿಗಡ್ಡವಾಗಿದ್ದ ಪ್ರವಾಹಗಳನ್ನು ದಾಟಲು ಸೇತುವೆಗಳ ನಿಮಾಣ ಕಾರ್ಯವು ಭರದಿಂದ ಪ್ರರಾಂಭವಾಯಿತು. ವಾಹನಗಳ ಸೌಕರ್ಯವು ಕೂಡ ಹೆಚ್ಚಿನ ಪ್ರಮಾಣದಲ್ಲಿ

ಲಭಿಸುವಂತಾಯಿತು. ಇದರಿಂದಾಗಿ ಸ್ವಾತಂತ್ರ್ಯದ ತಿಳಿವಾತಾವರಣದಲ್ಲಿ ಕರಾಗವಾಗಿ ಸಾಡಿಸುದ್ದಕ್ಕೂ ಇರುವ ತೀರ್ಥ ಕ್ಷೇತ್ರಗಳನ್ನು ಮಡುಕೆಕೊಂಡು ಹೋಗುವ ಪ್ರಥ್ಯೇಯು ಬೆಳೆಯಲಾರಂಭಿಸಿತು.

ಪ್ರಗತಿಯ ಮುನ್ಹೋಟದ ಫಲವಾಗಿ ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಇಲಾಖೆಯು ಮಂಚಾಲಿಯಲ್ಲಿ ಯಾತ್ರಾರ್ಥಿಗಳಿಗಾಗಿ ಒಮ್ಮೆ ಸುಂದರವಾದ ಪ್ರವಾಸಿ ಮಂದಿರವೊಂದನ್ನು ಕಟ್ಟಿಸಿತು. ಹಾಗೆಯೇ ಅವಿಲ ಭಾರತ ಮಟ್ಟದಲ್ಲಿರುವ ವೈಶ್ವಾ ಜನಾಂಗದವರೂ ಸಹ ತಮ್ಮ ಸಂಸ್ಥೆಯಿಂದ ಕಲ್ಯಾಣ ಮಂಟಪ, ವಸತಿ ಗೃಹಗಳನ್ನು ಏರ್ಪಡಿಸಿದರು. ಹೀಗೆ ಒಂದೊಂದೇ ಸೌಕರ್ಯಗಳು ಬೆಳೆದಂತೆಲ್ಲಾ ಯಾತ್ರಿಕರಿಂದ ಕೂಡಿದ ಕಾಂಟ್ರಾಕ್ಟ್ ಬಸ್ಸುಗಳು ಮಂತ್ರಾಲಯದತ್ತ ಧಾರ್ಮಿಕರೆಡಿಟಿಂಗ್‌ನಲ್ಲಿ ಬಿಂದುಸೂಚಿಗಳು ಮಂತ್ರಾಲಯದತ್ತ ಕಟ್ಟಿಸುತ್ತೇವೆ. ಈ ಬತ್ತಡವನ್ನು ಕಂಡು ಶ್ರೀಮರಠದವರೂ ಸಹ ತಮ್ಮದೇ ಆದ ರೀತಿಯಲ್ಲಿ ಸಾಲುಸಾಲಾಗಿ ಅನೇಕ ಕಟ್ಟಡಗಳನ್ನು ಕಟ್ಟಿಸುತ್ತೇವೆ. ಇದನ್ನೆಲ್ಲಾ ಕಂಡ ಗ್ರಾಮನಿವಾಸಿಗಳು ತಾವು ಹಿಂದುಬೀಳದೆ ತಮಗನುಕೂಲವಾದ ರೀತಿಯಲ್ಲಿ ಕಟ್ಟಡಗಳನ್ನು ಕಟ್ಟಿಸಿ ಅವುಗಳನ್ನೆಲ್ಲಾ ಬಾಡಿಗೆಗೆ ಕೊಡಲಾರಂಭಿಸಿದರು. ಇದರಿಂದಾಗಿ ಉಪಾಧಾರಗೃಹಗಳು, ಸ್ವಾಡಿಯೋಗಳು, ಇನ್ನಿತರೇ ವ್ಯಾಪಾರಿ ಮಳಿಗೆಗಳು ಬೆಳೆಯಲಾರಂಭಿಸಿದರು. ಇಷ್ಟೆಲ್ಲಾ ಪರಿವರ್ತನೆಯಾದರೂ ಸಹ ಇಂದು ಪ್ರತಿದಿನ ಒಂದುಹೋಗುವ ಯಾತ್ರಾರ್ಥಿಗಳ ಸಂಖ್ಯೆಯನ್ನು ನೋಡಿದಾಗ ಈಗಾಗಿರುವ ಸೌಲಭ್ಯಗಳು ತೀರ್ಥ ಕಡಿಮೆಯ ಪ್ರಮಾಣದ್ದಾಗಿವೆ ಎಂದೇನಿಸುವರು. ಪ್ರವಾಸಿಗರ ಆರೋಗ್ಯವನ್ನು ಕಾಪಾಡಿಕೊಳ್ಳಲು ಪರಿಸರದ ಶುಚಿತ್ವವನ್ನು ರಕ್ಷಿಸಿಕೊಳ್ಳಲು ಯಾವುದೇ ತರಹದ ಪ್ರಯತ್ನಗಳು ಇಲ್ಲದಿರುವರು ಬಹು ಶೋಚನೀಯವಾಗಿ ತೋರುತ್ತವೆ. ಇನ್ನು ಮುಂದಾದರೂ ಸಹ ಈ ವಿಚಾರದಲ್ಲಿ ಸಂಬಂಧಪಟ್ಟವರು ಗಮನ ಹರಿಸುವುದು ಅತ್ಯಾವಶ್ಯಕ.

ಯಾವುದಾದರೊಂದು ಕ್ಷೇತ್ರವು ಅಭಿವೃದ್ಧಿ ಹೊಂದುತ್ತಿದ್ದಂತೆ ಅದಕ್ಕಂಟಿಕೊಂಡು ಅನೇಕ ಸಮಸ್ಯೆಗಳು ಸಹ ನಮಗರಿವಿಲ್ಲದಂತೆ

ಬೆಳೆದು ನಿಲ್ಲುತ್ತವೆ. ಮಂತ್ರಾಲಯದಲ್ಲಿ ಅಂಚೆಯ ಕಭೇರಿಯೇನೂ ಇದೆ, ಆದರೆ ದೂರವಾಣಿಯ ಸಂಪರ್ಕವು ಮಾತ್ರ ಸರಿಯಾದ ರೀತಿಯಲ್ಲಿಲ್ಲ. ಹಾನಾ ಭಾಗಗಳಿಂದ ಬರುವ ಯಾತ್ರಿಕರಿಗೆ ಈ ಕ್ಷೇತ್ರದಲ್ಲಿ ದಿನಂಪ್ರತಿ ನಡೆಯುವ ಕಾರ್ಯಕ್ರಮಗಳೇನು? ಯಾವ ಯಾವ ಸಂದರ್ಭಗಳಲ್ಲಿ ಎಂಥ ಸೇವಾದಿಗಳು ನಡೆಯುತ್ತವೆ ಎಂಬುದನ್ನು ತಿಳಿಯಪಡಿಸುವ ಫಲಕಗಳು ಎಲ್ಲಿಯೂ ಕಾಣಬರುವುದಿಲ್ಲ. ಬಂದ ಯಾತ್ರಿಕರಿಗೆ ಬಿಡಾರದ ಸೌಕರ್ಯಗಳನ್ನು ಪಡೆದುಕೊಳ್ಳಲು ಯಾರನ್ನು ಭೇಟಿಯಾಗಬೇಕು? ಎಂಬುದೇ ಬಹುದೊಡ್ಡ ಸಮಸ್ಯೆ ಯಾಗುತ್ತದೆ. ಇದಕ್ಕಾಗಿ ಅಲ್ಲಲ್ಲಿ ವಿಚಾರಣಾ ಕೇಂದ್ರಗಳನ್ನಾರಂಭಿಸುವುದು ಬಹು ಮುಖ್ಯವಾದ ಕೆಲಸವೇನಿಸುತ್ತದೆ.

ಸಮಗ್ರ ಭಾರತದಲ್ಲಿಯೇ ಪ್ರಥಮ ಸ್ಥಾನದಲ್ಲಿರುವ ತಿರುಪ್ಪತಿಯ ಕ್ಷೇತ್ರವು ಇಂದು ಆ ದೇವರ ಹೆಸರಿನಲ್ಲಿ ವಿಶ್ವವಿದ್ಯಾನಿಲಯವನ್ನೇ ಪ್ರಾರಂಭಿಸಿದೆ. ಸಂಸ್ಕृತ ಮಹಾಪಾಠಶಾಲೆ ಇದೆ. ವೇದಾಭ್ಯಾಸಗಳ ಶಾಲೆ ಇದೆ. ಆಣ್ಣಿಮಾಣಿಕ್ಯಾಯ ಹಾಗೂ ಕನಾಟಕದ ದಾಸ ಸಾಂಪ್ರದ್ಯಾಂಪುಗಳ ಪ್ರಚಾರಕಾರ್ಯ, ಗ್ರಂಥ ಪ್ರಕಟಣ ವಿಭಾಗ, ಪ್ರಚಾರ ಇಲಾಖೆ, ವೈದ್ಯಕೀಯ ವಿಭಾಗ, ಇವೇ ಮೊದಲಾದ ಲೋಕೋಪಯೋಗಿ ಕಾರ್ಯಕ್ರಮಗಳನ್ನು ಹಾಕಿಕೊಂಡು ಶ್ರೀನಿವಾಸನ ಹೆಸರಿನಿಂದ ಬಂದ ಹಣವನ್ನು ಸಾರ್ಥಕ ರೀತಿಯಲ್ಲಿ ಬಳಸುತ್ತಲಿದೆ. ಮಂತ್ರಾಲಯವಾದರೂ ಸಹ ಆಂಧ್ರಪ್ರದೇಶದಲ್ಲಿರುವ ಬಹುದೊಡ್ಡ ಯಾತ್ರಾಸ್ಥಳವೆಂದೇನಿಸಿಕೊಳ್ಳುತ್ತದೆ. ಪ್ರತಿಕ್ಷಣವೂ ಯಾತ್ರಿಕರ ತಂಡಗಳು ತಂಡೋಪತಂಡವಾಗಿ ಬಂದು ಹೋಗುತ್ತಲಿವೆ. ಹಿಂದಿನದಕ್ಷಿಂತ ಇಂದು ಆದಾಯವೂ ನೂರುಕ್ಕಿಂತಲ್ಲಿನ್ನು ಹೆಚ್ಚಿದಂತೆನಿಸುತ್ತದೆ. ಹೀಗಿದ್ದರೂ ಸಹ ತಿರುಪ್ಪತಿಯಲ್ಲಿ ನಡೆದಂತೆ ಈ ಕ್ಷೇತ್ರದಲ್ಲಿ ಯಾವುದೇ ತರಹದ ಕೆಲಸ ಕಾರ್ಯಗಳು ನಡೆಯುತ್ತಿಲ್ಲ ಎಂದೇನಿಸಿದಾಗ ಯಾತ್ರಿಕರಿಗೆ ಬಹು ಅಚ್ಚರಿಯೇನಿಸುತ್ತದೆ. “ಕರೆಯ ನೀರನು ಕೆರೆಗೆ ಚೆಲ್ಲಿ” ಎಂಬ ದಾಸರ ಮಾತಿನಂತೆ ಜನಸಾಮಾನ್ಯರಿಂದ ಬಂದ ಹಣವನ್ನು ಲೋಕಕಲ್ಯಾಣಕ್ಕಾಗಿ ಬಳಸಲು ಪ್ರಾರಂಭಿಸಿದಾಗ ಇದು ಬಂದಕ್ಕೆ ಸೂರಾಗಿ, ನೂರಕ್ಕೆ ಸಾವಿರವಾಗಿ ಪುನಃ ಪುನಃ ಆ

ಕೇಂದ್ರಕ್ಕೆ ಮರಳಿ ಬರುತ್ತಿರುವ ಮಾತನ್ನು ತಿರುಪ್ಪತಿಯ ಶ್ರೀನಿವಾಸನ ಕಾರ್ಯವಾಗ್ತಾಟಿಯನ್ನು ಕುರಿತು ಅಭಾಸ ಮಾಡಿದಾಗ ನಮಗೆ ತಿಳಿದುಬರುತ್ತದೆ. ಅಂಥ ಚಟುವಟಿಕೆಗಳು ಮಂತ್ರಾಲಯದ ಗುರುಸಾರ್ವಭೌಮರ ಹೆಸರಿನಿಂದ ಪ್ರಾರಂಭವಾಗಬೇಕಾದುದು ಅತ್ಯಾವಶ್ಯಕವೆನ್ನಿಸುತ್ತದೆ.

ಕನಾಟಕ ರಾಜ್ಯ ಸರ್ಕಾರವು ತನ್ನ ನಾಡಿನ ಪ್ರಜೆಗಳ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಬಹು ಕಾಲದ ಹಿಂದೆಯೇ ತಿರುಮಲ್ಯೆ, ತಿರುಪ್ಪತಿ, ತಿರುಚಾನೂರು ಹಾಗೂ ಶ್ರೀಶೈಲ ಕ್ಷೇತ್ರಗಳಲ್ಲಿ ತನ್ನದೇ ಆದ ಭತ್ತಗಳನ್ನು ನಡೆಸಿಕೊಂಡು ಬರುತ್ತಲಿದೆ. ಈಗ ಮಂತ್ರಾಲಯಕ್ಕೆ ಬಂದು ಹೋಗುವ ಕನಾಟಕದ ಭಕ್ತರಿಗಾಗಿ ನಮ್ಮದೇ ಆದ ಭತ್ತವೋಂದನ್ನು ನಿರ್ಮಿಸಿರುವುದು ಕನ್ನಡಿಗರಿಗೆಲ್ಲಾ ಅಭಿಮಾನವನ್ನುಂಟುಮಾಡುವ ಮಾತಾಗಿದೆ. ಇಂದು ಮಂತ್ರಾಲಯದಲ್ಲಿ ಪ್ರಾರಂಭವಾಗುವ ಈ ಭತ್ತವು ಆಂದ್ರಪ್ರಾಂತದಲ್ಲಿ ಕನಾಟಕ ರಾಜ್ಯ ಸರ್ಕಾರದಿಂದ ನೆಡೆಸಲ್ಪಡುವ ನಾಲ್ಕನೇ ಭತ್ತವೆಂದು ಗುರುತಿಸಲ್ಪಡುತ್ತದೆ. ಪ್ರಜಾಪ್ರಭುತ್ವದ ಇಂದಿನ ದಿನಗಳಲ್ಲಿ ಇಂಥ ಕೆಲಸ ಕಾರ್ಯಗಳಾಗುತ್ತಿರುವುದನ್ನು ಕಂಡಾಗ ಭಾವುಕರಾದ ಕನ್ನಡಿಗರ ಹೃದಯವು ಕೃತಾರ್ಥಭಾವದಿಂದ ತುಂಬಿ ಬರುವುದರಲ್ಲಿ ಸಂದೇಹವಿಲ್ಲ.

ಸುರಪನಾಲಯದಂತೆ ಮಂತ್ರಾಲಯಃ ಕರೆಸುವುದು
ಕಂಗೋಳಿಸುವುದು ನೋಳೈ ಜನಕೆ
ಕಾಮಧೇನುವಿನಂತೆ ಇಪ್ಪೆ ಗುರುವರ ಸಾರ್ವಭೌಮ
ಸುಧಿಂದ್ರಸುತ ರಾಘವೇಂದ್ರ ಆಮಯಾದಿಹ
ಬಿಳ ತಮಿಶ್ವರಪೋಡಿಸುವ ಚಿಂತಾಮಣಿ
ಪ್ರಕಾಶದಂತಿಪ್ಪೆ ಬೃಂದಾವನದಿ



ಆಹಲಾಭಾಯಿ

ಆಹಲಾಂತ್ರೆ, ದೈವದಿ, ಸೀತಾ, ತಾರಾ, ಮಂಡೋದರಿ ಮೊದಲಾದವರ ಹೆಸರುಗಳನ್ನು ಪ್ರತಿದಿನವೂ ಭಾರತೀಯರು ಸೃಂಗಿಕೊಳ್ಳುವುದುಂಟು. ಈ ಸ್ಮೋತ್ತದಲ್ಲಿ ಬರುವ ಆಹಲಾಂತ್ರೆ ಹೆಸರು ಶ್ರೀರಾಮನಿಂದ ಉದ್ದರಿತಭಾದ ಶುಷ್ಕಿ ಪತ್ತಿಯದಾಗಿರುವಳು. ಆದರೆ ಇಲ್ಲಿ ಹೇಳುತ್ತಿರುವ ವಿಷಯವು ಮಧ್ಯಯುಗದ ಭಾರತಕ್ಕೆ ಸಂಬಂಧಿಸಿದ ಉದಾತ್ತ ಮಹಿಳೆಯೊಬ್ಬಳ ಜೀವನ ಚರಿತ್ರೆಯ ವಿಷಯ. ಭಾರತದ ಯಾವ ಕ್ಷೇತ್ರಕ್ಕೇ ನೀವು ಭೇಟಿಯನ್ನಿತ್ತರೂ ಈ ಮಹಾತಾಯಿಯಿಂದ ರಕ್ಷಿಸಲ್ಪಟ್ಟ ದೇವಮಂದಿರಗಳನ್ನು ಕಾಣಬಹುದು. ಈ ಸಾಧ್ಯೇ ಶಿರೋಮಣಿಯ ಜೀವನ ಭಾರತೀಯರೆಲ್ಲರಿಗೂ ಬೋಧಪ್ರದ ವಿಷಯ.

ಚೌನಡಿ ಜಿರಂಗಾಬಾದ ಜಿಲ್ಲೆಗೆ ಸೇರಿದ ಒಂದು ಹಳ್ಳಿ. ಗ್ರಾಮನಿವಾಸಿಗಳಾಗಿದ್ದ ಮಾಣಕೋಜೆ ಹಾಗೂ ಸುಶೀಲಾ ದಂಪತ್ತಿಗಳಲ್ಲಿ ಕ್ರಿ.ಶ. ೧೯೨೫ ಸುಮಾರಿನಲ್ಲಿ ಹೇಣ್ಣು ಮಗುವಿನ ಜನನವಾಯಿತು. ಅವಳು ಗ್ರಾಮಲಕ್ಷ್ಯಯಂತೆ ಬೆಳೆಯತೋಡಗಿದಳು. ಎಂಟು ವರ್ಷದ ಬಾಲಕಿಯಾಗಿದ್ದಾಗ ಒಂದು ಸಲ ದೇವಾಲಯದಲ್ಲಿ ಮಲ್ಲಾರ್ ರಾವ್ ಹೋಳ್ಕಾಕರರ ಗಮನಕ್ಕೆ ಬರುವಂತಾಳು. ಸಲಕ್ಷಣಾಯುಕ್ತಳಾದ ಇವಳನ್ನು ತಮ್ಮ ಮನೆಯ ಸೋಸೆಯಾಗಿ ತಂದುಕೊಳ್ಳಲು ನಿರ್ಧರಿಸಿದರು. ಅದಕ್ಕೆ

ಕಾರಣವೂ ಇತ್ತು, ಮಗನಾಗಿದ್ದ ವಿಂಡೇರಾಯನು ಮಹಾ ಮುಂಗೋಚಿಯಾಗಿದ್ದ, ಪೆಲಾಸಿಯಾಗಿದ್ದ. ಮಧ್ಯಪಾನಾಸಕ್ತನಾಗಿದ್ದ. ಅಂಥ ಮಗನನ್ನು ಸರಿಯಾದ ದಾರಿಗೆ ತರಬೇಕಾಗಿದ್ದಲ್ಲಿ ಒಡಕುಟಿಂಬದಲ್ಲಿ ಮಟ್ಟಿದ ಈ ಮಗು ಯೋಗ್ಯಾಳು ಎಂಬಿದೇ ಅವರ ನಿಧಾರವಾಗಿತ್ತು. ತಮ್ಮ ಸಂಕಲ್ಪವು ಕೈಗೂಡುವಂತೆ ಅವರು ನೋಡಿಕೊಂಡರು.

ಮಲ್ಲಾರರಾಯರು ಸೋಸೆಗೆ ರಾಜ್ಯಾಂಗದ ಎಲ್ಲ ವ್ಯವಹಾರಗಳಲ್ಲಿ ಶಿಕ್ಷಣವು ದೊರೆಯುವಂತೆ ನೋಡಿಕೊಂಡರು. ಯುದ್ಧಕೌಶಲ್ಯದಲ್ಲಿ ಪರಿಣತಳಾಗುವಂತೆ ಮಾಡಿದರು. ಸಂಸ್ಕೃತ ಸಾಹಿತ್ಯದಲ್ಲಿ ಕಾವ್ಯ ಸಾಟಕಗಳಲ್ಲಿ ಅಭಿರುಚಿ ಮಟ್ಟಿವಂತೆ ಮಾಡಿದರು, ಅವರಿಗೆ ಅಹಲ್ಯಾಭಾಯಿ ಸೋಸೆಯಾಗಿರದೆ ಮಗಳಾಗಿ ಬಾಳಿದಳು.

ಪತಿಯೇ ಪರಢೆವ, ಪಾಲಿಗೆ ಬಂದುದೇ ಪಂಚಾಮೃತ ಎಂಬ ಭಾವನೆಯಲ್ಲಿ ಪ್ರಾಣ ನಂಬಿಕೆಯನ್ನಿಟ್ಟಿದ್ದ ಅದಲ್ಯಾಭಾಯಿಯು ತನ್ನ ಸಂತತವಾದ ಪ್ರಯತ್ನದಿಂದ ಪತಿಯ ಮನಸ್ಸನ್ನೂಲಿಸಿಕೊಂಡಳು. ಒಂದು ಗಂಡು ಹಾಗೂ ಹೆಣ್ಣು ಮಗುವಿನ ತಾಯಿಯಾಗಿ ಹೋಳಿಕರ ಮನೆತನಕ್ಕೆ ಸಂತಾನದ ಕುಡಿಯನ್ನೊದಗಿಸಿದಳು. ಗಳಿಗಳಲ್ಲಿ ಜಾಟರೋಂದಿಗೆ ಕುಂಭೇರಿ ಕೋಟಿಯಬಳಿ ಫಾನ, ಫೋರೆ ಯುದ್ಧ ನಡೆದಾಗ, ಈ ಯುದ್ಧದಲ್ಲಿ ಅವಳು ಪತಿಯಾದ ವಿಂಡೇರಾಯರನ್ನು ಕಳೆದುಕೊಳ್ಳು ವಂತಾಯಿತು. ಸತಿ ಹೋಗುವ ಸಿದ್ದತೆಯಲ್ಲಿದ್ದಾಗ ಪ್ರಜೀಗಳ ಅಗ್ರಧಕ್ಕೆ ಬೆಲೆಕೊಟ್ಟು ಮಾವನ ಸೇವೆಗೆಂದು ಒದುಕುಳಿದಳು. ರಾಜವೈಭವದ ಚಿಂದೆಗಳನ್ನೇಲ್ಲ, ತೊರೆದು ವಿರಾಗಿಣಿಯಂತೆ ಶುಭ್ರ ವಸ್ತ್ರಗಳನ್ನು ಧರಿಸಿ ಸದಾಕಾಲ ಪೂಜೆ, ಧ್ಯಾನಗಳಲ್ಲಿ ದಿನಗಳೀಯ ತೊಡಗಿದಳು.

ಗಳಿಗಳಲ್ಲಿ ನಡೆದ ಪಾಣೆಪತ್ರ ಯುದ್ಧದಲ್ಲಿ ಅಹಲ್ಯಾಭಾಯಿ ಸದ ಭಾಗವಹಿಸಿದ್ದಳು. ಮರಾಠಿಗಾದ ಸೋಲಿನಿಂದಾಗಿ ಉತ್ತರ ಭಾರತದ ಅನೇಕ ಸಣ್ಣಪುಟ್ಟರಾಜರು ಸ್ವತಂತ್ರರಾಗಲು ಪ್ರಯತ್ನಿಸತ್ತೇವೆಂದು ಗಿಧ್ದರು. ಆಗ ರಘುನಾಥವಂತ ಹೇಳ್ತೇ (ರಾಘೋಭರಾರಿ) ಮಿಂಚಿನಂತೆ

ಸಂಚಾರಮಾಡಿ ಸಿಂಧೇ ಹೋಳ್‌ಕರರ ಸಹಾಯದಿಂದ ಅವರೆಲ್ಲರ ಸೊಕ್ಕನ್ನಡಗಿಸಿದ. ಮುಂದೆ ಗಟ್ಟಿರಲ್ಲಿ ಮಲ್ಲಾರರಾವ್ ಹೋಳ್‌ಕರರು ನಿಧನ ಹೊಂದಿದರು. ಆಗ ಜಂದ್ರಚೊಡ ಎಂಬ ಬ್ರಾಹ್ಮಣನೊಬ್ಬನು ಅಬಲೆಯಾದ ಅಹಲ್ಯಾಬಾಯಿಯ ರಾಜ್ಯವನ್ನು ಕೈವಶಮಾಡಿಕೊಂಡಲ್ಲಿ ಉತ್ತರದಲ್ಲಿ ನೀವು ಸ್ವತಂತ್ರವಾಗಿ ರಾಜ್ಯಭಾರ ಮಾಡಬಹುದೆಂದು ರಾಘೋಬಾದಾದಾನಿಗೆ ಕಿರಿಯೂದಿದ. ಆತನ ಮಾತಿಗೆ ಮರುಳಾದ ರಾಘೋಬಾ ಅಪಾರ ಸೇನೆಯೊಂದಿಗೆ ಉಜ್ಜಾಯನಿಯ ಸಮೀಪದಲ್ಲಿರುವ ಕ್ಷೀಪ್ರಾನದಿಯ ದಂಡೆಯ ಮೇಲೆ ಸೇನಾಶಿರಿರಖನ್ನು ರಚಿಸಿ ಯುದ್ಧ ತಯಾರಿಯನ್ನು ನಡೆಸಿದ. ಆಗ ಪಂತ ಪ್ರಧಾನರಾಗಿದ್ದ ಹೇಶ್ಮೇಯವರ ಸುಬೇದಾರಿಕೆಯ ಜವಾಬ್ದಾರಿಯಲ್ಲಿದ್ದ ಅಹಲ್ಯಾಬಾಯಿಯ ರಾಘೋಬಾ ಈತನಿಗೆ ಒಂದು ಪತ್ರವನ್ನು ಬರೆದಳು.

“ತುಕೋಜಿಯೊಂದಿಗೆ ನನ್ನ ಸೇನೆಯು ಕ್ಷೀಪ್ರಾ ನದಿಯ ಇನ್ನೊಂದು ದದದಲ್ಲಿ ಸಿದ್ಧವಾಗಿ ನಿಂತಿದೆ. ನಾನು ನನ್ನ ಮಹಿಳಾಪಥಕವನ್ನು ಕಳಿಸುತ್ತಲಿದ್ದೇನೆ. ಒಂದು ವೇಳೆ ತಾವು ಈ ಯುದ್ಧದಲ್ಲಿ ಸೋತರೆ ಮಹಿಳೆಯರಿಂದ ಪರಾಜಿತರಾದ ಅವಮಾನಕ್ಕೆ ಗುರಿಯಾಗುವಿರಿ. ಒಂದು ವೇಳೆ ನೀವೇ ಗೆದ್ದಲ್ಲಿ ಅಬಲೆಯ ಮೇಲೆ ಆಕ್ರಮಣಮಾಡಿದಿರಿ ಎಂಬ ಅಪಖ್ಯಾತಿಗೆ ಗುರಿಯಾಗುವಿರಿ, ಆದುದರಿಂದ ವಿಚಾರಮಾಡಿ ಮುನ್ನಡೆಯಿಡುವುದು ವಿಹಿತ”

ಪುಣೀಯ ದಬಾರಿನವರು ರಾಘೋಬಾದಾದನಿಗೆ ಭೀಮಾರಿಹಾಕೆ ಪತ್ರಬರೆದರು. ಆಗ ಆತನು ಅಹಲ್ಯಾಬಾಯಿಗೆ ಪತ್ರವನ್ನು ಬರೆದ. ಆಗ ಆತನು ಅಹಲ್ಯಾಬಾಯಿಗೆ ಪತ್ರವನ್ನು ಬರೆದ.

“ನಾವು ಆಕ್ರಮಣಕ್ಕಾಗಿ ಬಂದವರಲ್ಲ. ನಿಮನ್ನು ಕಂಡು ಸಾಂತ್ವನದ ಮಾತಾಡಿ ಹೋಗಲು ಬಂದಿದ್ದೇವೆ.”

ಈ ಪತ್ರಕ್ಕೆ ಉತ್ತರ ರೂಪದಲ್ಲಿ ಅಹಲ್ಯಾ ಬಾಯಿಯು, “ಹಾಗಾದರೆ ಈ ಸೈನ್ಯದ ಅಟ್ಟಹಾಸವೇಕೆ? ಈ ರಾಜ್ಯ ನಿಮ್ಮದು. ಈ ಮನೆಯೂ ನಿಮ್ಮದು. ಮಿತಪರಿವಾರದಿಂದ ಒಂದು ಹೋಗಲು

ಯಾವ ಅಭ್ಯಂತರವೂ ಇಲ್ಲ.” ಅವಳ ಅಭಿಪ್ರಾಯದಂತೆ ರಾಘೋಬಾ, ಮಿತ ಪರಿವಾರದೊಂದಿಗೆ ಬಂದು ಅವಳನ್ನು ಭೇಟಿಯಾಗಿ ಮರಳಿದ.

ಹತೆ ಹಾಗೂ ಮಾವ ಇಬ್ಬರನ್ನೂ ಕಳೆದುಕೊಂಡ ಇವಳು ಇಂದೂರಿನಿಂದ ನಮ್ಮದಾ ನದಿಯ ದಂಡೆಯ ಮೇಲೆರುವ ಮಹೇಶ್ವರ ರಾಜಧಾನಿಯನ್ನು ಒದಲಿಸಿದಳು. ಹಿಂದೂಪದ ಪಾದಶಾಹಿತ್ಯದ ಶತ್ರುಗಳ ಸದ್ವರ್ಡಗಿಸಲು ಪೇಶ್ಯೇಯಂಗೆ ಸದಾಕಾಲವೂ ನೇರವಾಗಿ ನಿಂತಳು. ತನ್ನ ರಾಜ್ಯದಲ್ಲಿ ಮಲೆತು ನಿಂತಿದ್ದ ಮೋಕ್ಷಿಮಾ, ಸೋನಧೀ ಹಾಗೂ ಭಿಲ್ ಮತ್ತು ಗಣಪತರಾವ್ ಮರಾಠ ಇವರ ಬಂಡನ್ನಡಗಿಸಲು ತನ್ನೇಲ್ಲ ಸರದಾರರನ್ನು ಒಕ್ಕೂಡಿಸಿ ಯಾರು ಈ ಪುಂಡರ ಸೊಲ್ಲನ್ನಡಗಿಸುವರೋ ಆಂಥ ವೀರರಿಗೆ ನನ್ನ ಮಗಳನ್ನು ಧಾರೆ ಎರೆದು ಹೊಡುವುದಾಗಿ ಸಾರಿದಳು. ಯಶ್ವಂತರಾವ್ ಫಣಸೆ ಎಂಬ ತರುಣನು ಈ ಆಹ್ನಾನವನ್ನು ಸ್ವೀಕರಿಸಿದ. ಒಂದು ವರುಷ ಅವ್ಯಾಹತವಾಗಿ ಹೋರಾಡಿ ಪುಂಡರನ್ನೇಲ್ಲ ಸದೆ ಬಡಿದ. ಇದರಿಂದ ಕೊಟ್ಟ ಮಾತಿನಂತೆ ಅಹಲ್ಯಾ ಬಾಯಿಯು ಆ ತರುಣನಿಗೆ ತನ್ನ ಮಗಳನ್ನಿತ್ತು ವಿವಾಹ ಮಾಡಿದಳು.

ಅಹಲ್ಯಾಬಾಯಿ ಅತ್ಯಂತ ಧೀರ ಮಹಿಳೆಯಾಗಿದ್ದಳು. ಒಮ್ಮ ದಕ್ಷವಾದ ಆಡಳಿತವು ಅವಳದಾಗಿತ್ತು. ಜಿಲ್ಲೆ, ತಪತೀಲು ಹಾಗೂ ಪಂಚಾಯತಿ ಎಂಬುದಾಗಿ ತನ್ನ ರಾಜ್ಯವನ್ನು ವಿಂಗಡಿಸಿದಳು. ಪ್ರಜೆಗಳಿಗೆ ಅನ್ಯಾಯವಾಗದಂತೆ ಜಾಗರೂಕಳಾ ಗಿರುತ್ತಿದ್ದಳು. ರೈತರ ಕಲ್ಯಾಣಕ್ಕಾಗಿ ನಾನಾ ಯೋಜನೆಗಳನ್ನು ಸಿದ್ಧಪಡಿಸಿದಳು. ಮಹೇಶ್ವರದ ಕೈಮಗ್ಗದ ಸೀರೆಗಳು ಭಾರತಾದ್ಯಂತ ಹೇಸರು ಗಳಿಸುವಂತಾದವು. ಮಲ್ಲಾರರಾಯರ ಕಾಲದಲ್ಲಿ ಎಪ್ಪತ್ತಾಲ್ಲು ಲಕ್ಷ ವರಣದಾಯವಿದ್ದ ಇವಳ ರಾಜ್ಯದಲ್ಲಿ ಈಕೆಯ ಕಾಲದಲ್ಲಿ ಪ್ರತಿವರುಷ ಒಂದುನೂರು ಲಕ್ಷರೂಪಾಯಿಗಳ ಆದಾಯ ಬರುವಂತಾಯಿತು.

ಮಹಾರಾಷ್ಟ್ರದ ಪಂತ ಪ್ರಧಾನರು ಹೋಳಿಕರ ಮನೆತನಕ್ಕೆ ಪ್ರತಿವರುಷ ನೂರುಲಕ್ಷ ಆದಾಯವಿರುವ ಜಹಗೀರಿಯನ್ನು

ದಯಪಾಲಿಸಿದ್ದರು. ಮಲ್ಲಾರಾಯರು ನಿಧನರಾದಾಗ ಈ ಹಿಂಸಗೇ ಜಹಗೀರಿಯ ಹಣದ ಮೊತ್ತವು ಹದಿನಾರು ಕೋಟಿಯಪ್ಪು ಧನವು ಅವರ ಸ್ವಂತದ ವಿಚಾನೆಯಲ್ಲಿತ್ತು. ಅಹಲ್ಯಾಬಾಯಿಯು ಆ ಹಣವನ್ನೆಲ್ಲ ಪ್ರಾಚೀನ ಭಾರತದ ತೀರ್ಥ ಕ್ಷೇತ್ರಗಳಲ್ಲಿರುವ ದೇವಾಲಯಗಳ ಪುನರುದ್ಧಾರಕ್ಕಾಗಿಯೂ, ಅಗ್ರಹಾರಗಳ ನಿರ್ಮಾಣಕ್ಕಾಗಿಯೂ, ವೇದಪಾಠಶಾಲೆಗಳನ್ನು ನಡೆಸಿಕೊಂಡು ಮೋಗುವುದಕ್ಕಾಗಿಯೂ, ಸ್ಥಾನಘಟ್ಟಗಳನ್ನು ನಿರ್ಮಿಸುವದಕ್ಕಾಗಿಯೂ, ಪರ್ವತಾಲಗಳಲ್ಲಿ ಪುಣ್ಯಕ್ಷೇತ್ರಗಳಲ್ಲಿ ದಾನಧರ್ಮಾದಿಗಳು ನಡೆಯುವದಕ್ಕಾಗಿಯೂ, ವಿನಿಯೋಗಿಸಿದಳು. ಕುರುಕ್ಕೇತ್ರ, ಕಾಶಿ, ಆಯೋಧ್ಯಾ, ಮಥುರಾ, ಗೋಕರ್ಣ, ಪಂಢರಪುರ ರಾಮೇಶ್ವರ ಹೀಗೆ ಒಂದೇ ಏರಡೇ ಯಾವ ಸ್ಥಳಕ್ಕೆ ಮೋದರೂ ಈ ದೇವಾಲಯ ಈ ಸ್ಥಾನಘಟ್ಟ ಇವುಗಳೆಲ್ಲ ಅಹಲ್ಯಾಬಾಯಿಯಿಂದ ಕಟ್ಟಿಸಲ್ಪಟ್ಟಿರುವ ಎಂದು ಇಂದಿಗೂ ಸ್ಥಳ ನಿವಾಸಿಗಳು ತೋರಿಸುವುದುಂಟು.

ಈ ಮಹಾಸಾಧ್ಯಿಯ ದಕ್ಷಿಣಾದಲ್ಲಿರುವ ರಾಮೇಶ್ವರ, ಕಂಡೆ ಹಾಗೂ ತಿರುಪತಿ ಕ್ಷೇತ್ರಗಳಲ್ಲಿಯೂ ಸಹ ಅನೇಕ ಸೇವೆ ಮಾಡಿದಳೆಂದು ಇಂದೂರಿನ ಜನರು ಹೇಳುವುದುಂಟು. ಆದರೆ ಆ ಮಾತಿಗೆ ಸಾಕ್ಷಿಭೂತವಾಗಿ ನಾವು ಕೆಲವಾದರೂ ದಾವಿಲೆಗಳನ್ನು ಹುಡುಕಿ ತೆಗೆಯಬೇಕಾಗಿದೆ. ಕಾಲಾವಕಾಶವು ಕಡಿಮೆ ಇದ್ದುದರಿಂದ ಈ ಕಾರ್ಯವನ್ನು ನಾನು ಸಾಧಿಸಲಾಗಲ್ಲಿಲ್ಲ ಎಂದು ವಿಷಾದದಿಂದ ಹೇಳಬೇಕಾಗಿದೆ.

ಈ ತಾಯಿಯ ಕೀರ್ತಿಯನ್ನು ಕೇಳಿದ ಅಂದಿನ ಕಾಲದ ಸುಪ್ರಸಿದ್ಧ ಕವಿಯಾಗಿದ್ದ “ಶಿಯಾಲ ರಾಸು” ಎಂಬಾತನು “ಅಹಲ್ಯಾ ಕಾಮಧೇನು” ಎಂಬ ಹೆಸರಿನ ಕಾವ್ಯವನ್ನೇ ರಚಿಸಿದ್ದಾನೆ. ಅದೇ ರೀತಿಯಲ್ಲಿ ಮರಾತಿ ಕವಿ ಮೋರೋ ಪಂತನಂತೂ ತನ್ನ ಕಾವ್ಯದಲ್ಲಿ “ಅಮೃತೀನು ಬೇರೆಯಲ್ಲ ಈ ಗಂಗಾಮಾತೆ ಬೇರೆಯಲ್ಲ, ನೀವಿಬ್ಬರೂ ಜನ ಕಲ್ಯಾಣಕ್ಕಾಗಿ, ಭಾರತೀಯರ ಉದ್ಧಾರಕ್ಕಾಗಿ ಈ ಪುಣ್ಯಭೂಮಿಯಲ್ಲಿ ನಮಗೆ ಕಾಣುವಂತಾಗಿರುವಿರಿ” ಎಂದು ವರ್ಣಿಸಿದ್ದಾನೆ.

ಕೈಟ್ಟಿದು ಒಂದು ಪತೆ, ಹಿತ್ತೆವಾತ್ತಲ್ಲದಿಂದ ಅವಳನ್ನು ಬೆಳೆಸಿದ ಮಾವ, ಹೆತ್ತಮಗ, ವೀರನಾದ ಆಳಿಯ ದಾಗೂ ಮಗಳನ್ನು ಕಳೆದುಕೊಂಡ ಈ ಸಾಧ್ಯಿಯು ತನ್ನ ಪ್ರಚೆಗಳನ್ನೇ ಮಕ್ಕಳಂತೆ ಹೋಪಾನಮಾಡಿದಳು. ಭಾರತೀಯ ಸಂಸ್ಕೃತಿಯನ್ನುಳಿಸುವುದೇ ತನ್ನ ಉಸಿರು ಎಂಬಂತೆ ನಡೆದುಕೊಂಡಳು. ಅರವತ್ತು ವರುಷಗಳ ಕಾಲ ಹೋಳಾಕರ ಮನೆತನದ ಸೋಸೆಯಾಗಿ ಬಾಳಿದ ಇವಳು ಮುವತ್ತು ವರುಷಗಳ ಕಾಲ ರಾಜ್ಯಭಾರವನ್ನು ನಿರ್ವಹಿಸಿದಳು.

ಧರ್ಮಪರಾಯಣಾಗಿ ಬಾಳಿದ ಈ ಸಾಧ್ಯಿ ಗಣಿಜರಲ್ಲಿ ತನ್ನ ಇಪಲೋಕದ ಯಾತ್ರೆಯನ್ನು ಮುಗಿಸಿದಳು. ಇಂದು ಅವಳು ನಮ್ಮ ಬಾಹ್ಯಚಕ್ರವಿಗೆ ದೂರಾಗಿದ್ದರೂ ಅವಳಿಂದ ನಿಮಿತ್ತವಾದ ದೇವಾಲಯಗಳು, ಸ್ಥಾನಫಲ್ಕಣಗಳು, ಧರ್ಮಧತ್ರಗಳು ಇಂದಿಗೂ ಆ ತಾಯಿಯ ದಿವ್ಯದರ್ಶನ ಮಾಡಿಸಲು ನಮ್ಮ ಕಳ್ಳಿಂದೆ ಉಳಿದುಕೊಂಡು ಬಂದಿರುವುದು ಭಾರತೀಯರಿಗೆ ಒಂದು ರೀತಿಯ ಸಮಾಧಾನವನ್ನುಂಟು ಮಾಡುವುದು.



ಶ್ರೀ ರಘೂತ್ಮ ತೀರ್ಥರು-ಪೂರ್ಣೀನ ಗ್ರಂಥಕಾರರ ಹೃದ್ಯತವನ್ನು ತೋರಿಸಿದ ಮಹಾನುಭಾವರು

ದೈತ್ಯರು ಪ್ರಜಾರಕ್ಷಣಿ ಶ್ರೀಮದಾನಂದ ತೀರ್ಥರು ಫಟ್ಟದ
ಮೇಲಿರುವ ನಾಲ್ಕು ಜನ ಮಾಡಿಗಂತಿಗಳನ್ನಾರಿಸಿ ಆವರಿಗೆ
ಯತ್ಯಾತ್ರಮವನ್ನಿತ್ತರು. ಇವರಲ್ಲಿ ಮೊದಲಿನವರಾದ ಪದ್ಮಾಭತೀರ್ಥರು
ಪುಣಿತಾಂಚೆಯವರಾದರೆ ನರಪರಿ ತೀರ್ಥರು ಒಡಿಸಾದಿಂದ ಬಂದವರು.
ಇನ್ನು ಮಾಧವತೀರ್ಥ ಯಾಗೂ ಅಕ್ಷಯೇಭ್ಯು ತೀರ್ಥರಂತೂ ಭೀಮರಥೀ
ತೀರ್ಥದವರೆನಿಸಿ ಕೊಂಡಿದ್ದರು. ಮುಂದೆ ಇದೇ ಪರಂಪರೆಯು
ಬೆಳೆಯುತ್ತ ಹೊದುದರಿಂದ ಜನಸಾಮಾನ್ಯರು ಅವರಾಳಿದ ಪೀಠವನ್ನು
ಉತ್ತರಾದಿಮರವೆಂದು ಗುರುತಿಸತ್ತೊಡಗಿದರು. ಇದಲ್ಲದೆ “ಉತ್ತರೋ
ಗೋಪತಿಗೋರೇಪ್ತಾ” ಎಂಬ ಪರಂಪರೆಯೂ ಈ ಮತ್ತುಂಟು.

ವಿಚಾಪುರ ಜೆಲ್ಲೆಯ ಇಂಡಿ ಯಾಗೂ ಗುಲಬಗಳ ಜೆಲ್ಲೆಯ
ಅಬಜಲಪುರ ತಾಲ್ಲೂಕುಗಳನ್ನು ಇಬ್ಬಾಗವಾಗಿ ಮಾಡಿದ ಪ್ರವಾಹವನ್ನೇ
ಭೀಮಾನದಿ ಎಂದು ಗುರುತಿಸುವದುಂಟು. ಆಚಾರ್ಯರ ಸಾಕ್ಷಾತ್
ಶಿಷ್ಯರಾಗಿದ್ದ ಮಾಧವತೀರ್ಥರು ಈ ಭೀಮಾನದಿಯ ದಂಡೆಯಲ್ಲಿ
ಬಹಳಕಾಲ ವಾಸವಾಗಿದ್ದು ಅಲ್ಲಿಯೇ ವ್ಯಂದಾವನಸ್ಥರಾದರು. ಇವರ
ನಂತರ ವಿದ್ಯಾನಿಧಿ ತೀರ್ಥರ ಕಾಲದಲ್ಲಿ, ಈ ಗ್ರಂಥದಲ್ಲಿ ಬಹುದೊಡ್ಡ
ವಿದ್ಯಾಕೇಂದ್ರಪ ಪಸಿದಿಗೆ ಬರುವಂತಾಯಿತು. ರಾಷ್ಟ್ರ ನಾನಾ

ಭಾಗಗಳಿಂದ ವಿದ್ಯಾರ್ಥಿಗಳು ಈ ಕ್ಷೇತ್ರವನ್ನು ಹುಡುಕಿಕೊಂಡು ಬರುತ್ತಿದ್ದರು. ಹೀಗೆ ವಲಸೆಬಿಂದ ಶೇಷಾದಿಗಳಿಂಬುವವರಿಗೆ ವಿದ್ಯಾನಿಧಿಗಳ ಅನುಗ್ರಹದಿಂದ ಪ್ರತ್ಯ ಸಂತಾನವಾಯಿತು. ಮಗುವಿಗೆ ವರದ ರಾಜನೆಂಬ ನಾಮಕರಣ ಮಾಡಿದರು. ಈ ಬಾಲಕನನ್ನು ಶ್ರೀ ರಘುನಾಥತೀರ್ಥರು ತಮ್ಮೊಽದಿಗೆ ಕರೆದುಕೊಂಡು ಹೋಗಿ ದಿಗಂತ ಪಂಡಿತನನ್ನಾಗಿ ಮಾಡಿದರು. ಆ ಮಹಾನುಭಾವರ ಕಾಲದಲ್ಲಿ ಕೃಷ್ಣ ತೀರದ ಹೊಪ್ಪರ ಕ್ಷೇತ್ರದಲ್ಲಿ ಶ್ರೀ ಲಕ್ಷ್ಮಿ ನಾರಾಯಣ ಮುನಿಗಳು, ವ್ಯಾಸರಾಯರು ಹಾಗೂ ರಘುನಾಥ ತೀರ್ಥರ ಸಮಿಳನವಾಯಿತು. ವ್ಯಾಸರಾಯರಿಂದ ರಚಿತವಾದ ಗ್ರಂಥದ ವಿಮರ್ಶೆಯ ಕಾಲದಲ್ಲಿ (ಅನುಕ್ತ ಕಥ ನಾತ್ ಕ್ಷಾಪೀ) ವರದರಾಜರು ತೋರಿಸಿದ ಪಾಂಡಿತ್ಯಕ್ಕೆ ಸಂತುಪ್ಪರಾದ ಗುರುಗಳು ತಮ್ಮ ಶಿಷ್ಟನಿಗೆ “ಆದ್ಯತ್ವ” ಮರ್ಯಾದೆಯನ್ನು ಅನುಗ್ರಹಿಸಿದರು. ಹಾಗೆಯೇ ಲಕ್ಷ್ಮಿ ನಾರಾಯಣ ಮುನಿಗಳಿಗೆ “ಶ್ರೀಪಾದರಾಜರು” ಎಂದು ಸಂಭೋಧಿಸಿದ ನಿಮಿತ್ತದಿಂದ ಇಂದಿಗೂ ಅ ಪರಂಪರೆಯನ್ನು ಶ್ರೀಪಾದರಾಜ ಮರವೆಂದೇ ಕರೆಯುವದು ರೂಢಿಯಲ್ಲಿರುವದು.

ಶ್ರೀ ರಘುನಾಥತೀರ್ಥರ ನಂತರ ಪಟ್ಟಕ್ಕೆ ಬಂದವರು ಶ್ರೀ ರಘುವಯ್ ತೀರ್ಥರು. ಇವರಾದರೂ ಸಹ ಬಹಳಕಾಲ ಮಣಾರಿನಲ್ಲಿಯೇ ವಾಸವಾಗಿದ್ದರು. ಶ್ರೀಮತದ ಫನತೆಗೆ ತಕ್ಷಂತಹ ಅಧಿಕಾರಿಯನ್ನು ದಯಪಾಲಿಸಲು ಮೂಲರಾಮ ಚಂದ್ರನಲ್ಲಿ ಪ್ರಾರ್ಥಿಸುತ್ತಿದ್ದರು. ಆ ದೇವನ ಸೂಚನೆಯ ಮೇರೆಗೆ ಎಂಟು ವರುಷದ ಬಾಲ ವಟುವಿಗೆ ಸಂನ್ಯಾಸ ದೀಕ್ಷೆಯನ್ನಿತ್ತು ರಘೋತ್ತಮ ತೀರ್ಥರೆಂದು ನಾಮಕರಣ ಮಾಡಿ ವೇದಾಂತ ಸಾಮ್ರಾಜ್ಯದಲ್ಲಿ ಪಟ್ಟಾಭಿಪ್ರೇಕ ಮಾಡಿದರು. (ಇವರ ಕಾಲವು ಗಳಿಗೆರಿಂದ ಗಜಿಗಳರವರೆಗೆ) ಬಾಲ ಯತಿಗಳ ವಿದ್ಯಾಭ್ಯಾಸದ ಹೊಣೆಯನ್ನು ಶ್ರೀಮತದ ಹಿರಿಯ ವಿದ್ವಾಂಸರಾಗಿದ್ದ ಆದ್ಯ ವರದ ರಾಜಾಭಾಯರಿಗೊಷ್ಠಿಸಲಾಯಿತು. ಆಜಾಯರ ಜೀವನದಲ್ಲಿ ಇದೊಂದು ಸುವರ್ಚ ಕಾಲವೆನಿಸಿತು. ಬಹು-

ಭಕ್ತಿಯಿಂದ ಬಾಲ ಯತ್ತಿಗಳಿಗೆ ಪಾಠ ಪ್ರವಚನಗಳನ್ನು ಕಲಿಷಲಾರಂಭಿಸಿದರು. ವಯಸ್ಸು ಚಿಕ್ಕದಾದರೂ ಶ್ರೀರಘೋತ್ತಮರು ಅತ್ಯಂತ ಮೇಧಾವಿಗಳಾದ್ದರಿಂದ ಏಕ ಪಾಠಿಗಳಿಂಬಿ ನಂಬಿಕೆಯು ಅಭಾಯರಿಗೆ ಮನದಟ್ಟಾಗತೊಡಗಿತು. ಗುರು-ಶಿಷ್ಯರ ಬಾಂಧವ್ಯವು ಈಲು ಜೇನಿನಂತೆ ಬಹು ಅಷ್ಟೂನ್ನವಾಗಿತ್ತು.

ಪೂಜನೀಯರಾದ ಶ್ರೀ ರಘೋತ್ತಮ ತೀರ್ಥರ ಚರಿತ್ರೆಯಲ್ಲಿ ಅತ್ಯಂತ ಮಹತ್ವ ಪೂರಿತವಾದ ಅನೇಕ ಘಟನೆಗಳು ದೊರೆಯುತ್ತವೆ. ಅವರ ಸೃಷ್ಟಿಯ ಜೀವನದ ಶಾಂತಿಗೆ ಮಾರ್ಗದರ್ಶನೋಪಾದಿಯಲ್ಲಿದೆ. ಇಂಥ ಮಹಾನುಭಾವರ ಕಾಲದಲ್ಲಿಯೂ ಸಹ ಒಂದು ವಿಚಿತ್ರ ಘಟನೆ ನಡೆದು ಹೋಗಿದೆ ಎಂದು ಹೇಳಲಾಗಿದೆ. ಗುರುಗಳು ಭೀಮರಧಿಯಲ್ಲಿ ಮಿಂದು ಅನ್ವೀಕಂದಲ್ಲಿ ತಲ್ಲಿನರಾಗಿದ್ದಾಗ ಅಂದಿನ ದ್ವಾದಶಿಯ ಗಳಿಗೆಯು ಮೀರಿ ಹೋಗುವದೆಂಬ ಕಾರಣದಿಂದ ವರದರಾಜಾಚಾರ್ಯರು ಅಂಬರೀಷ ಮಹಾರಾಜನಂತೆ ತೀರ್ಥ ಪ್ರಾಶನ ಮಾಡಿದರು ಎಂದು ಹೇಳಿದ ಗ್ರಂಥಕಾರರು ಮುಂದೆ ಅದೇ ಗ್ರಂಥದಲ್ಲಿ ದಳಪತಿಯು ಭೋಜನಕ್ಕೆ ಹೇಳಿದಾಗ ಇಂಥ ಘಟನೆ ನಡೆಯಿತೆಂದು ವಿವರಣೆಯನ್ನಿತ್ತಿದ್ದಾರೆ. ಒಂದು ರೀತಿಯಲ್ಲಿ ಇದು ವಿರೋಧಾಭಾಸ ವೆಂದೆನಿಸಿದರೂ ಸಹ ಸತ್ಯಫಾ ಎಂಬ ಗ್ರಂಥದಲ್ಲಿ ಇದನ್ನು ಕಾಣುತ್ತೇವೆ. ಆದರೆ ಶ್ರೀ ರಘೋತ್ತಮ ತೀರ್ಥರ ಸಮಕಾಲೀನರ ಗ್ರಂಥದಲ್ಲಾಗಲೇ ಅಥವಾ ಅನಂತರ ನೂರಾದು ವರುಷಗಳಿಂದ ಬಂದ ಗ್ರಂಥಗಳಲ್ಲಾಗಲೇ ಈ ಘಟನೆಯ ಉಲ್ಲೇಖವು ಕಾಣಬರುವುದಿಲ್ಲ. ಅಲ್ಲದೇ ಅದ್ವಿಷಂಶಪ್ರದೀಪ ಎಂಬ ಗ್ರಂಥದಲ್ಲಿ ಶ್ರೀ ರಘುನಾಥರಿಂದ ಕೊಡಲ್ಪಟ್ಟ ಅದ್ವಿತ್ಯದ ಮಾನ ಮಯಾದಿಗಳಿಲ್ಲ ಮುಂದೆ ಅಮೂರ್ಚಾನವಾಗಿ ನಡೆದುಕೊಂಡು ಬರುವಂತೆ ಶ್ರೀ ರಘೋತ್ತಮ ತೀರ್ಥರು ತಾಮ್ಸ ಶಾಸನ ಹಾಕಿಕೊಟ್ಟಿ ಉಲ್ಲೇಖಿಸಿದೆ. ಆದರ ನಂತರ ಒಂದ ಪ್ರತಿಯೊಬ್ಬ ಪೀಠಾಧಿಪತಿಗಳು ಅದನ್ನು ಪಾಲಿಸಿಕೊಂಡು ಬಂದಿದ್ದಾರೆ. ಅದುದರಿಂದ ಇದೊಂದು ಕಲ್ಪಿತ ಘಟನೆ ಎಂದೆನಿಸುವುದರಲ್ಲಿ ಸಂದೇಹವಿಲ್ಲ.

ಪಾಠಃಸ್ವರ್ಣೀಯರೆನಿಸಿದ ಶ್ರೀ ರಘೋತ್ಮರು ಒಂದು ದಿನ ತಾವೇ ಸುಧಾ ಗ್ರಂಥವನ್ನು ಪಾಠ ಹೇಳುವುದರಲ್ಲಿ ತಲ್ಲಿನರಾದುದನ್ನು ಕಂಡ ವರದರಾಚಾಚಾರ್ಯರಿಗೆ ತಮ್ಮ ಭಾಷು ಧನ್ಯ, ತಾವು ಕೈತಕ್ಕೃತಾದರೆಂಬ ಭಾವ ಮೂಡುವಂತಾಯಿತೆಂದು ಅದೇ ಗ್ರಂಥಾರರು ಹೇಳಿದುದರಿಂದ ಈ ವಿಷಯವನ್ನು ಸಂಕ್ಷೇಪಗೊಳಿಸುವದು ವಿಹಿತವೆನಿಸುತ್ತದೆ. (ಇದೊಂದು ಆಧಾರ ರಹಿತವಾದ ಕಟ್ಟುಕಢಿ).

ಶ್ರೀ ರಘೋತ್ಮ ತೀರ್ಥರು ತಮ್ಮ ಕಾಲದಲ್ಲಿ ಅತ್ಯಂತ ವಿರಕ್ತರೂ ಹಾಗು ಮೇಧಾವಿಗಳಾದ ಇಬ್ಬರು ಶಿಷ್ಯರನ್ನಾರಿಸಿ ಅವರಿಗೆ ಸನ್ನಾಸ ದೀಕ್ಷೆಯನ್ನಿತ್ತು ಒಬ್ಬರಿಗೆ ವೇದೇಶತೀರ್ಥರೆಂದೂ ಇನ್ನೊಬ್ಬರಿಗೆ ವೇದವ್ಯಾಸ ತೀರ್ಥರೆಂದೂ ನಾಮಕರಣ ಮಾಡಿದ್ದಾರೆ. ಶ್ರೀವೇದೇಶ ತೀರ್ಥರು ಮಣಾರಿನಲ್ಲಿರುವ ವೇದಾಂತ ಪಾಠಶಾಲೆಯ ಮೇಲ್ಮೈಚಾರಕೆಯ ಭಾರವನ್ನು ನಿರ್ವಹಿಸಿದರು. ಇದರಿಂದಾಗಿ ಯಾದವಾಯರಂಥ ಮುಹಾನ್ ಟಿಪ್ಪಣಿಕಾರರನ್ನು ನಾವು ಪಡೆಯುವಂತಾಯಿತು. ಅಲ್ಲದೇ ಶ್ರೀ ಮಾಧವತೀರ್ಥರ ಸನ್ನಿಧಾನದಲ್ಲಿಯೇ ಅವರು ತಮ್ಮ ಪಾಠಿಕ ದೇಹವನ್ನು ತ್ವಜಿಸಿದರು. ಆದುದರಿಂದ ಶ್ರೀ ಮಾದವತೀರ್ಥರ ವೃಂದಾವನದ ಪಕ್ಷದಲ್ಲಿಯೇ ವೇದೇಶತೀರ್ಥರ ವೃಂದಾನವಿದ್ದು ಪ್ರತಿ ವರುಷವೂ ಒಮ್ಮೆ ವಿಜ್ಞಂಭಕೆಯಿಂದ ಆರಾಧನೆಗಳು ನಡೆಯುತ್ತಾ ಬಂದಿರುವದು ಸಮಾಧಾನದ ವಿಷಯವಾಗಿರುವದು.

ಶ್ರೀ ರಘೋತ್ಮ ತೀರ್ಥರು ತಮ್ಮ ಪ್ರಾಚೀನರಿಂದ ರಚಿತವಾದ ಗ್ರಂಥಗಳಿಗಲ್ಲ ಟೀಕೆಯನ್ನು ರಚಿಸಿದ್ದಾರೆ. ಅವುಗಳಲ್ಲಿ (೧) ತತ್ತ್ವಪ್ರಕಾಶಿಕಾ ಭಾವಚೋಧ, (೨) ಗೀತಾ ಭಾಷ್ಯ ಪ್ರಮೇಯ (ದೀಪಿಕಾ) ಭಾವ ಚೋಧ, (೩) ಬ್ರಹ್ಮದಾರಣ್ಯ ಭಾವಚೋಧ, (೪) ವಿಷ್ಣುತತ್ವ ನಿಣಯ ಭಾವಚೋಧ ಮತ್ತು (೫) ನಾಯವಿವರಣ ಭಾವಚೋಧ. ಇವೇ ಮೂದಲಾದ ಅಭೂತ ಪೂರ್ವ ಟಿಪ್ಪಣಿಗಳನ್ನು ಮಾಡ್ದ ಲೋಕಕ್ಕೆ ಅನುಗ್ರಹಿಸಿದ್ದಾರೆ. ಗ್ರಂಥರಚನಾಕಾರ್ಯದಲ್ಲಿ “ಸ್ವ ಶಕ್ತಾ” ಎಂಬ ಪದ

ಪ್ರಯೋಗವನ್ನು ಮಾಡಿದ್ದಾರೆ ಪ್ರಾಚೀನರ ಷ್ಯಾಥವನ್ನು ತೆರೆದಿದುವದಷ್ಟೇ ನನ್ನ ಕೆಲಸವೆಂದು ಹೇಳಿಕೊಂಡಿದ್ದಾರೆ. ಇದರಿಂದಾಗಿಯೇ ಈ ಮಹಾನುಭಾವರನ್ನು ಸಂಸ್ಕರ ಲೋಕವು ಭಾವ ಚೋಧಕರರೆಂದೇ ಗುರುತಿಸಿದೆ. ಇವರ ಶೈಲಿ ಬಹು ಚೋಧಪ್ರದವಾದುದು, ಅರ್ಥಗಭಿರ್ತವಾದುದು. ದ್ವೈತ ವೇದಾಂತಾಭ್ಯಾಸಿಗಳಿಗೆಲ್ಲಾ ಇವರ ಗ್ರಂಥಗಳು ದಾರಿ ದೀಪವಾಗಿ ಪರಿಣಮಿಸುವಂತಹಪುಗಳಾಗಿವೆ. ಈ ಮಹಾನುಭಾವರ ಗ್ರಂಥದ ಸಾರ ಸರ್ವಸ್ವವೆಲ್ಲಾ ಸರಿಯಾದ ರೀತಿಯಲ್ಲಿ ನಮಗೆ ಮನದಟ್ಟಾಗುವಂತೆ ಮಾಡುವ ಗುರುಗಳನ್ನು ಸುದೃಢಿಸಿದೆ ಇಂದು ನಾವು ಪಡೆದುಕೊಂಡಿದ್ದೇವೆ. ಭಾವ ಚೋಧಕಾರರ ಭಾವವನ್ನು ಜೀಣಿಸಿಕೊಂಡ ಮಹಾನುಭಾವರು ಇಂದು ಕಾಣಿಸಿಗುತ್ತಾರೆ.

ಶ್ರೀ ರಘೋತ್ತಮರ ಕಾಲದಲ್ಲಿ ಇನ್ನೊಂದು ಅತ್ಯಂತ ಮಹತ್ವದ ಘಟನೆಯು ನಡೆದು ಹೋಗಿದೆ. ಹೀಂದೆ ಶ್ರೀಪಾದರಾಜರನ್ನು ಭೇಟಿಯಾಗಲು ಬಂಗಾಲದಿಂದ ಪಕ್ಷಧರ ಮಿಶ್ರ ಎಂಬ ಪಂಡಿತರು ಶಿಷ್ಟ ಸಮೇತರಾಗಿ ಮುಖುಭಾಗಿಲದವರೆಗೆ ಬಂದು ಹೋದರೆಂಬ ಏತಿಷ್ಟೆವಿದೆ. (ಈ ಲೇಖನಿಗೆ ಕೇಂದ್ರ ಕಾಟ್‌ ಅಕಾಡಮಿಯ ಅನುದಾನವು ಲಭಿಸಿದಾಗ ಮಿಥಿಲಾ ನಗರದವರೆಗೂ ಹೋಗಿ ಬಂದಿದ್ದಾನೆ). ಈ ಮಿಶ್ರ ಕುಟುಂಬವು ಕನಾಂಟಕದಿಂದ ಆ ಭಾಗಕ್ಕೆ ವಲಸೆ ಹೋದ ಕುಟುಂಬದ ಅಶ್ರಿತನೆಂದೆನಿಸಿಕೊಳ್ಳುತ್ತಾನೆ. ಜಾಲುಕ್ಕರು ೨೦೦ ವರುಷ ಮಿಥಿಲಾ ರಾಜ್ಯವನ್ನಾಳಿದ್ದಾರೆ. ಆ ಕುಟುಂಬದ ತಾಮ್ರ ಶಾಸನವು ದೊರೆತಿದೆ ಅದನ್ನು ಕರ್ಮವೀರ ದೀಪಾವಳಿ ಸಂಚಿಕೆಯಲ್ಲಿ ಮುದ್ರಿಸಲಾಗಿದೆ). ಮುಂದೆ ರಘೋತ್ತಮರ ಕಾಲದಲ್ಲಿ ಮಧುಸೂದನ ಸರಸ್ವತಿಗಳೆಂಬ ವಿದ್ಬಾಂಸರು ವ್ಯಾಸರಾಜರಿಂದ ರಚಿತವಾದ ನಾಯಾಮೃತವೆಂಬ ಗ್ರಂಥವನ್ನು ಬಿಂಡನೆ ಮಾಡಿ “ಅದೈತ ಸಿದ್ಧಿ” ಎಂಬ ಗ್ರಂಥವನ್ನು ರಚಿಸಿದ ಸಮಾಜಾರವು ತಿಳಿಯಿತು, ಆಗ ತಕ್ಷಣವೇ ಶ್ರೀ ರಘೋತ್ತಮರು ತಮ್ಮ ನೆಚ್ಚಿನ ಶಿಷ್ಟರಾಗಿದ್ದ ತ್ರ್ಯಂಬಕೇಶರ ನಿಖಾಸಿಗಳಾದ ವ್ಯಾಸ ರಾಮಾಚಾರ್ಯರನ್ನು ಏಕಾಂತದಲ್ಲಿ ಕೂಡಿಸಿಕೊಂಡು ನವದ್ವೀಪದವರೆಗೂ ಹೋಗಿ ಮಧುಸೂದನ ಸರಸ್ವತಿಗಳಲ್ಲಿ ಶಿಷ್ಟರಂತೆ

ನಡೆದುಕೊಂಡು ಅವರು ಹೇಳುವ ದೋಷಗಳನ್ನೇಲ್ಲ ಚೆನ್ನಾಗಿ ಅಭ್ಯಾಸ ಮಾಡಿ ಅವರ ಅದ್ವೈತ ಸಿದ್ಧಿ ಗ್ರಂಥಕ್ಕೆ ಏಂಂ ಮಂಡನಾ ರೂಪದಲ್ಲಿ ಗ್ರಂಥ ರಚಿಸಬೇಕೆಂಬುದಾಗಿ ವಚನ ತೆಗೆದುಕೊಂಡು ತುಂಬಿದ ವ್ಯಾದಿಯದಿಂದ ಅಶೀವಾದ ಮಾಡಿ ನವ ದ್ವಿಪಕ್ಷೇ ಕಳುಹಿಸಿಕೊಟ್ಟಿರು. ಗುರುಗಳ ಅಜ್ಞಾನುಸಾರವಾಗಿ ವ್ಯಾಸರಾಮಾಚಾರ್ಯರು ಮಥುಸೂದನ ಸರಸ್ವತಿಗಳ ಬಳಿ ಇದ್ದು ಅವರಿಂದ ಅದ್ವೈತ ತತ್ವ ಪ್ರತಿಪಾದನೆಯ ಅನೇಕ ಫಾಟ್ಟಗಳನ್ನು ತಿಳಿದು ಅವಕ್ಕೇಲ್ಲ ಉತ್ತರ ರೂಪವಾಗಿ “ನ್ಯಾಯಮ್ಯಾತ ತರಂಗಿಣಿ” ಎಂಬ ಗ್ರಂಥವನ್ನು ಮಂಡನ ರೂಪವಾಗಿ ರಚಿಸಿದರು. ಈ ಗ್ರಂಥವು ದ್ವೈತಾದ್ವೈತಗಳನ್ನು ಕುರಿತು ವಿಮರ್ಶೆ ಮಾಡುವವರಿಗೆಲ್ಲಾ ಬಹು ಮಹತ್ತಪೂರಿತವಾದ ಮೇರು ಕೃತಿ ಎಂದೆನಿಸಿ ಕೊಂಡಿರುವುದು. ವ್ಯಾಸರಾಮಾಚಾರ್ಯರು ಗುರುಗಳಿಗಿತ್ತ ವಚನದಂತೆ ನಡೆದುಕೊಂಡರು ತಾವು ಪುನಿತರಾದರದಲ್ಲದೇ ಮುಂದಿನ ಅಭ್ಯಾಸಿಗರಿಗೆಲ್ಲಾ ತಮ್ಮ ಗ್ರಂಥವು ದಾರಿದೀಪವಾಗುವಂತೆ ನೋಡಿಕೊಂಡರು.

ಶ್ರೀ ರಘೋತ್ತಮ ತೀರ್ಥರ ಕಾಲದಲ್ಲಿ ದಕ್ಷಿಣೀ ಪಥದಲ್ಲಿ ಅನ್ವಯತೀಯರ ಪ್ರಭಾವವು ಹೆಚ್ಚಾಗಿ ಪ್ರವರ್ಥಮಾನಕ್ಕೆ ಬರುವಂತಾಗಿತ್ತು. ವಿಜಯನಗರವು ಸಂಪೂರ್ಣ ಪತನಾವಸ್ಥೆಯಲ್ಲಿತ್ತು. ಬಹಮನಿ ರಾಜ್ಯವು ಬಿದು ಭಾಗವಾಗಿ ವಿಕಾಪರದ ಆದಿಲ್ ಶಾಹೀ ಗೋವಳಿಕೊಂಡದ ಕುತುಬ್ ಶಾಹೀ ರಾಜ್ಯಗಳು ದಕ್ಷಿಣಾ ಪಥವನ್ನೇಲ್ಲ ತಮ್ಮ ಸ್ವಾಧೀನ ಪಡೆಸಿಕೊಳ್ಳುವ ಸನ್ನಾಹದಲ್ಲಿದ್ದವು. ಇಂಥ ವಿಕ್ರಿಪ್ರ ಪರಿಸ್ಥಿತಿಯಲ್ಲಿ ಶ್ರೀ ರಘೋತ್ತಮರು ಶ್ರೀಮದುತ್ತರಾದಿ ಮತವನ್ನು ಮಹಾ ಸಂಸಾನವನ್ನಾಗಿ ಪರಿವರ್ತನಗೊಳಿಸಿದರು. ಒಂದು ಸಾಮ್ರಾಜ್ಯಕ್ಕೆ ಅಗತ್ಯವಾಗಿ ಬೇಕಾದ ಅಧಿಕಾರಿ ವರ್ಗದವರನ್ನೇಲ್ಲ ನಿಯಮಿಸಿದರು. ಶ್ರೀಮರದಲ್ಲಿ ದಿವಾನರು, ಪಾರುಪತ್ಯಗಾರರು, ಆನೆ, ಒಂಟೆ, ಕುದುರೆ, ಪಲ್ಲಕ್ಕಿ, ಪತಾಕೆಗಳು ವಿಜಯ ದುದುಂಭಿಗಳು ಇವೇ ಮೊದಲಾದ ವೈಭವಗಳಿಂದ ಶ್ರೀಮರದ ಸಂಪತ್ತನ್ನು ಸರಿಯಾದ ರೀತಿಯಲ್ಲಿ ಪ್ರವರ್ಥಮಾನಕ್ಕೆ ಬರುವಂತೆ ಮಾಡಿದರು. ಶಿಷ್ಟ ಸಮೀತರಾಗಿ ಪ್ರತಿದಿನ ಪಾಠ ಪ್ರವಚನಾದಿ

ಕಾರ್ಯಗಳನ್ನು ಮಾಡುತ್ತಾ ಶ್ರೀ ರಾಮಚಂದ್ರ ದೇವರ ದರ್ಶನ ತಪ್ಪ ಮುದ್ರಾಧಾರಣಾದಿಗಳಿಂದ ಶಿಷ್ಟರನ್ನು ಉದ್ಧರಿಸುತ್ತ ಭೀಮರಧೀ ತೀರದಿಂದ ಅರಂಭವಾದ ಅವರ ಜೀವನ ಯಾತ್ರೆಯು ತಿರುಕೋಯಿಲೂರಿನ ಶ್ರೀವಿಕ್ರಮನ ಸನ್ನಿಧಾನದವರೆಗೆ ವಿಜ್ಞಂಭಜೆಯಿಂದ ಸಾಗಿ ಬರುವಂತಾಯಿತು. ಈ ಮಹಾನುಭಾವರು ಮಾರ್ಖಾಶಿಷ್ಣ ಶುದ್ಧ ಏಕಾದಶಿಯ ದಿನ (ರಜಿಗಳರಲ್ಲಿ) ಸಶರೀರವಾಗಿ ವೃಂದಾವನಸ್ಥರಾದರು. ಶ್ರೀಗಳವರ ಮಹಿಮೆ ಅಗಾಧವಾದುದು ಇಂದಿಗೂ ಆ ಫಿಂಗರ ಪ್ರತಿಯೊಬ್ಬರೂ ಬಹು ಶ್ರದ್ಧಾಭಕ್ತಿಗಳಿಂದ ಅವರ ವೃಂದಾವನದ ಸೇವೆಯನ್ನು ಮಾಡಿ ಅನುಗ್ರಹವನ್ನು ಪಡೆದ ಅನೇಕ ಘಟನೆಗಳುಂಟು. ಈ ಮಹಾನುಭಾವರ ಸ್ವರಣ ಮಾತ್ರದಿಂದ ಸಕಲ ದುರಿತಾಪಹಾರಗಳ ನಿವಾರಕೆಯಾಗುವದರಲ್ಲಿ ಯಾವ ಸಂದೇಹವೂ ಇಲ್ಲ.



ಮಿಥಿಲಾನಗರವನ್ನಾಲ್ಲಿದ ಕನ್ನಡಿಗರು

ಬಂಗಾಲ, ಬಿಹಾರ ಈ ಎರಡೂ ಪ್ರಾಂತಗಳ ಸಂಸ್ಕೃತಿ ಒಮ್ಮೆ ಪ್ರಾಚೀನ ಕಾಲದಿಂದ ಒಂದಕೊಂಡು ಯೋಂದಿಕೊಂಡು ಪೂರಕವಾದ ರೀತಿಯಲ್ಲಿ ಬೆಳೆದು ಬಂದಿದೆ. ಲೋಕಪೂಜ್ಯನಾದ ಶ್ರೀರಾಮಚಂದ್ರನ ಪತ್ತಿ ಸೀತಾಮಾತೆಯ ಜನ್ಮ ಸ್ಥಳವೆನಿಸಿದ ಮಿಥಿಲಾ ನಗರದವರೆಗೂ ಹೋಗಿ ಕನ್ನಡಿಗನಾದ ನಾನ್ಯದೇವನು ತನ್ನ ಶಾರ್ಯ ಪ್ರತಾಪಗಳಿಂದ ತನ್ಯದೇ ಅದ ಸ್ವತಂತ್ರ ರಾಜ್ಯವನ್ನು ಸ್ಥಾಪಿಸಿದ. ಆತನೋಂದಿಗೆ ಹೋದ ಬ್ರಾಹ್ಮಣ ಕುಟುಂಬಗಳಲ್ಲಿ ವಿದ್ಯಾಧರನು ಮೈಥಿಲೀ ಹಾಗೂ ಸಂಸ್ಕೃತ ಭಾಷೆಗಳಲ್ಲಿ ರಚಿಸಿದ ಕೃತಿಗಳಿಂದಾಗಿ ಶತಮಾನಗಳು ಕಳೆದುಹೋದರೂ ಸಹ ಕನ್ನಡಿಗರ ಕೀರ್ತಿರ್ಜುಜವನ್ನು ನೇಪಾಳಿದವರೆಗೂ ನಾವು ಕಾಣುವಂತಾದುದು ನಮ್ಮ ರಾಜ್ಯದ ಭಾಗ್ಯವೆಂದೇ ಹೇಳಬಹುದು.

ಬಿಹಾರದಲ್ಲಿ ಹರಿಯುವ ದೇವನದಿಯು ಈ ಪ್ರಾಂತವನ್ನು ಎರಡು ಹೋಳಾಗಿ ಕಾಣುವಂತೆ ಮಾಡಿದ್ದಾರೆ. ಗಂಗೀಯ ದಕ್ಷಿಣಭಾಗದಲ್ಲಿ ಪುರಾಣೀತಿಹಾಸಗಳ ಉಲ್ಲೇಖವನ್ನು ನಾವು ಕಾಣಬಹುದು. ಗರ್ಬಾ, ಪಾಟಲೀಪುತ್ರ, ನಾಲಂಡಾ ಮೊದಲಾದವು ಈ ಗಂಗೀಯ ದಕ್ಷಿಣಭಾಗದಲ್ಲಿವೆ. ಅದೇ ರೀತಿ ದಭಾಂಗಾ, ಚಂಪಾರಣ್ಯ, ಮುಜಫ್ರರನಗರ, ಸಾರಾನ ಇವುಗಳೆಲ್ಲ ಪುರಾಣಕಾಲದಲ್ಲಿ ಮಿಥಿಲಾ ರಾಜ್ಯಕ್ಕೆ ಸೇರಿದ್ದ ಭಾಗಗಳಾಗಿ ಗುರುತಿಸಲ್ಪಟ್ಟಿವೆ. ಈ ರಾಜ್ಯದ

ಪಶ್ಚಿಮಭಾಗದಲ್ಲಿ ಗಂಡಕೆ ನದಿಯು ಹರಿಯುತ್ತಿದ್ದರೆ ಪೂರ್ವಭಾಗದಲ್ಲಿ ಕೋಶಿ ನದಿಯೂ, ದಕ್ಷಿಣದಲ್ಲಿ ಗಂಗಾನದಿಯೂ ಹರಿಯುತ್ತಿದೆ, ಉತ್ತರಭಾಗದಲ್ಲಿ ನೇಪಾಳ ರಾಜ್ಯವಿದೆ. ಬಿಹಾರ ಸೀಮೆಯಿಂದ ಕೇವಲ ಇಪ್ಪತ್ತು ಮೈಲಿ ದೂರದಲ್ಲಿರುವ ಜನಕಪುರಿ ಇಂದು ನೇಪಾಳ ರಾಜ್ಯದಲ್ಲಿದೆ. ಭೂಮಿಯನ್ನು ಉಳ್ಳುವಾಗ ಜನಕರಾಜನಿಗೆ ಸೀತಾ ಮಾತೆ ದೊರೆತಳೆಂದು ಹೇಳುವ ಭೂಮಿಯು ಇಂದು ಮುಜಫರಪುರ ಜಿಲ್ಲೆಗೆ ಸೇರಿಕೊಂಡಿದೆ. ಅದನ್ನು ಸೀತಾಮತಿ ಎಂದು ಗುರುತಿಸುವ ಸಂಪ್ರದಾಯವಿದೆ. ಈ ಭಾಗದ ಪ್ರಚೆಗಳು ಮೈಥಿಲೀ ಭಾಷೆಯನ್ನೇ ಒಳಗೊಂಡಿರುತ್ತವೆ.

ಬಿಹಾರ ಪ್ರಾಂತದ ಸಂಪೂರ್ಣ ಮಾಹಿತಿಯನ್ನೊಂದಿಗೆ ಸ್ಕೃತಿಯ ಹೆಸರು 'ಬಿಹಾರ ದರ್ಶನ'. ಈ ಗ್ರಂಥದಲ್ಲಿ ಕ್ರಿ.ಶ. ೧೨೧೧ರಿಂದ ೧೨೧೯ರವರೆಗೆ ತುರ್ಕಿ ರಾಜನಾದ ಗರ್ಭಾಸುದ್ದೀನನು ಉತ್ತರ ಬಿಹಾರದ ಮೇಲೆ ಆಕ್ರಮಣ ಮಾಡಿದ ಇತಿಹಾಸವು ಕಾಣಸಿಗುತ್ತದೆ. ಮುಂದೆ ಇದೇ ಸುಮಾರಿನಲ್ಲಿ ಸಿಮರಾವ್ ಎಂಬ ಸಣ್ಣ ಗ್ರಾಮದಲ್ಲಿ ಹೊಸ ರಾಜಮನೆತನದ ಉದಯವಾಯಿತು. ಹನ್ನೆರಡನೇ ಶತಮಾನದ ಕೊನೆಯ ಭಾಗದಲ್ಲಿ ತುರ್ಕರು ಬಂಗಾಲದ ದಕ್ಷಿಣಭಾಗದೊಂದಿಗೆ ಬಿಹಾರ ಪ್ರದೇಶಗಳ ಮೇಲೂ ತಮ್ಮ ಹಕ್ಕನ್ನು ಸಾಫಿಸಿದರು. ೧೨೧೦ರಲ್ಲಿ ಮಿಥಿಲಾ ನಗರದ ಮೇಲೆ ಅವರಿಂದ ಆಕ್ರಮಣಗಳಾದವು, ಸಂಪೂರ್ಣ ಮಿಥಿಲಾ ಪ್ರದೇಶವೆಲ್ಲ ಅವರ ಸ್ವಾಧೀನವಾಯಿತು. ಹೀಗೆ ಆ ಭಾಗವೆಲ್ಲ ತುರ್ಕಮಯವಾದಾಗ ನಮ್ಮ ಪೂರ್ವಜರ ಪ್ರಣ್ಯವೆಂಬಂತೆ ಪರಾಕ್ರಮಿ ರಾಜನೊಬ್ಬನು ಹುಟ್ಟಿಕೊಂಡನು. ಮಿಥಿಲಾ ಪ್ರಾಂತದ ಮೇಲೆ ತನ್ನದೇ ಅಧಿಪತ್ಯವನ್ನು ಸಾಫಿಸಿದನು. ಮುಂದೆ ಇನ್ನೂರು ವರ್ಷಗಳವರೆಗೆ ಆ ರಾಜ್ಯವು ಅಸ್ತಿತ್ವದಲ್ಲಿರುವಂತಾಯಿತು.

ನಾನ್ಯದೇವ: ನಾನ್ಯದೇವನೆಂಬ ವೀರನು ಕನಾಟಕದಿಂದ ವಲಸೆಹೊಗಿ ತನ್ನ ಸ್ವಂತದ ಭೂಜಬಲದಿಂದ ಉತ್ತರ ಬಿಹಾರ,

ತಿರಮಾನ್, ಸೇವಾಳ ಈ ಪ್ರದೇಶಗಳನ್ನೆಲ್ಲ ಸ್ವಾಧೀನ ಪಡಿಸಿಕೊಂಡ. ಕಾಲಾನಂತರ ಈತನ ಇಟ್ಟರು ಮಕ್ಕಳಲ್ಲಿ ಒಟ್ಟನ್ನು ಸೇವಾಳ ರಾಜ್ಯದ ಅಧಿಪತಿಯಾದರೆ ಇನ್ನೊಬ್ಬನು ಮೀಥಿಲಾ ನಗರದ ಅರಸನೆಂದೆನಿಸಿಕೊಂಡ. ಕನ್ನಡ ನಾಡಿನಿಂದ ವಲಸೆಹೋದ ಈ ಯೋಧರನ್ನು ಕುರಿತು ಅಭ್ಯಾಸ ಮಾಡಿದಾಗ ದಕ್ಷಿಣದಲ್ಲಿ ನಡೆದುಹೋದ ಕಲ್ಯಾಣದ ಚೂಲುಕ್ಕೆರ ರಾಜ್ಯಕ್ಕುಂತಿಯಿಂದ ಹೇಗೋ ಪಾರಾಗಿ ಹೋದ ಮಾಂಡಲಿಕ ಮನೆತನವೇ ನಾನ್ಯದೇವನ ಮೂಲ ಎಂದು ತಿಳಿದು ಬರುತ್ತದೆ. ಕನ್ನಡ ನಾಡಿನಿಂದ ಹೋರಟಾಗ ಈತನೊಂದಿಗೆ ಈತನ ಪ್ರಥಾನ ಮಂತ್ರಿಯಾಗಿದ್ದ ಶ್ರೀಧರ ತಾಕೂರ ಹಾಗೂ ಇನ್ನೂ ಅನೇಕ ಬ್ರಾಹ್ಮಣ ಕುಟುಂಬಗಳೂ ಈತನೊಂದಿಗೆ ಮೀಥಿಲಾ ಪ್ರದೇಶದಲ್ಲಿರುವ ಸಿಮರಾವ್ ಗ್ರಾಮಕ್ಕೆ ಬಂದಿಳಿದವು. ಕಾಲಾನಂತರ ನಾನ್ಯದೇವನು ಈ ಭಾಗದಲ್ಲಿ ಜನಪ್ರಿಯತೆಯನ್ನು ಗಳಿಸಿಕೊಂಡು ಸ್ಥತಂತ್ರ ರಾಜ್ಯದ ಸ್ಥಾಪನೆಗೆ ಕಾರಣವಾದ. ೧೯೨೨ರವರೆಗೂ ಈತನ ರಾಜ್ಯವು ವೈಭವದಿಂದ ಮುಂದುವರಿಯಿತು. ಮೀಥಿಲಾ ರಾಜ್ಯದಲ್ಲಿ ಕನ್ನಡಿಗರು ರಾಜ್ಯವಾಗಿದ ರಾಜವಂಶಾವಳಿಯು ಈ ರೀತಿಯಾಗಿರುವುದು:

ನಾನ್ಯದೇವ ತಾಕೂರ
ಗಂಗದೇವ ತಾಕೂರ
ನರಸಿಂಹದೇವ ತಾಕೂರ
ರಾಮಸಿಂಹದೇವ ತಾಕೂರ
ಶಕ್ತಿಸಿಂಹ ತಾಕೂರ
ಹರಸಿಂಹದೇವ ತಾಕೂರ

ಈ ತಾಕೂರ ಮನೆತನದಲ್ಲಿಯೇ ಸುಪ್ರಸಿದ್ಧ ಕವಿ ವಿದ್ಯಾಪತಿಯ ಜನನವಾದದ್ದು ಕನ್ನಡ ನಾಡಿನಿಂದ ಬಂದ ಕುಟುಂಬವಿದು. ಸಿಮರಾವದ ಕೊನೆಯ ಅರಸು ಪರಸಿಂಹದೇವ ತಾಕೂರ. ಈತನ ಕಾಲ ಕ್ರಿ.ಶ. ೧೯೨೨. ಈ ತಾಕೂರರ ಮನೆತನದಂತೆ ನಾನ್ಯದೇವನ ವಂಶವ್ಯಕ್ತವು ಇಂದೂ ಉಪಲಬ್ಧವಿದೆ.

೧೯೭೦ರಿಂದ ೧೯೮೬ರವರೆಗೆ ಈ ಮನೆತನದವರು ಮಿಥಿಲಾ ಪ್ರದೇಶವನ್ನೆಲ್ಲ ಬಿಗಿಯಾಗಿ ಆಳಿದರು. ಒಂದೂ ಸಂಸ್ಕೃತಿಯನ್ನು ಸಮರ್ಪಣ ರೀತಿಯಲ್ಲಿ ರಕ್ಷಿಸಿಕೊಂಡು ಬಂದರು. ನಾನ್ಯದೇವನ ಮೊಮ್ಮೆ ರಾಮಸಿಂಹ ತಾಕೂರನಂತೂ ಮಹಾಪ್ರತಾಪಿ ಎನಿಸಿಕೊಂಡ. ಈತನ ಸಂತರ ಅನುಕ್ರಮವಾಗಿ ಶಕ್ತಿಸಿಂಹ ತಾಕೂರ ಹಾಗೂ ಹರಸಿಂಹ ತಾಕೂರ ಈ ಭಾಗವನ್ನಾಗಿದರು.

ನಾನ್ಯದೇವನೊಂದಿಗೇ ವಲಸೆ ಬಂದ ಶ್ರೀಧರ ತಾಕೂರನೆಂಬ ಬ್ರಾಹ್ಮಣನ ಕುಟುಂಬವು ರಾಜಗುರುವಂಶವೆಂದು ಗುರುತಿಸುವಂತಾಯಿತು. ಈ ಮನೆತನದವರು ಸಮಗ್ರ ಮಿಥಿಲಾ ಪ್ರದೇಶದ ಮೇಲೆ ತಮ್ಮ ವಚಸ್ಸನ್ನು ಬೆಳೆಸಿಕೊಂಡಿದ್ದರು. ಇವರಲ್ಲಿ ಶೈಲೇಶ್ವರಿಯ, ಯೋಗಿ, ಜ್ಯೋತಿಂಧ್ಯಾನಿ ಎಂಬ ಹೆಸರಿನ ಮೂರು ಗುಂಪುಗಳಾದವು. ಈ ಮೂರೂ ಗುಂಪಿನವರಿಗೂ ಎಲ್ಲ ರೀತಿಯ ಸೌಕರ್ಯವನ್ನು ಮಾಡಿಕೊಡಲಾಯಿತು. ಇದರಿಂದಾಗಿ ಮಿಥಿಲಾ ರಾಜ್ಯದಲ್ಲಿ ನ್ಯಾಯ, ವೇದಾಂತ, ವ್ಯಾಕರಣ, ಮೀಮಾಂಸಾದಿಗೆ ಗ್ರಂಥಗಳು ರಚನೆಯಾಗುವಂತಾದವು. ರಾಜರು ಏಷ್ಟು ವ್ಯಾಸಂಗಕ್ಕೆ ಎಲ್ಲ ಸೌಕರ್ಯಗಳನ್ನೊದಗಿಸಿದರು. ಕೇವಲ ಧರ್ಮಗ್ರಂಥಗಳ ರಚನೆಗಳಿಂದ ತ್ಯಾಪ್ತರಾಗದೆ ಪ್ರಜೆಗಳ ಧರ್ಮಾಚರಣೆಯೂ ಸಹ ಬೆಳೆದುಬರುವಂತೆ ನೋಡಿಕೊಂಡರು. ಇಷ್ವಾದರೂ ಸಹ ಪರಶೀಯ ದಾಳಿಗಳಿಂದ ನಾಡನ್ನು ರಕ್ಷಿಸುವುದು ಕರಿಣವೇ ಆಗಿತ್ತು. ದಿಲ್ಲಿಯ ತುಫಲಿಯ ಮನೆತನದ ಗಯಾಸುದ್ದೀನನ ದಾಳಿಯಿಂದಾಗಿ ೧೯೭೫ರಲ್ಲಿ ಇವರು ತಮ್ಮ ಸ್ವಾತಂತ್ರ್ಯವನ್ನು ಕಳೆದುಕೊಂಡರು. ಬಹದೂರ್ ಶಹನ ಬಂಡಾಯವನ್ನಡಗಿಸಿ ಮರಳ ದಿಲ್ಲಿಗೆ ಹೋಗುವಾಗ ತುಫಲಿನು ಹರಸಿಂಹನ ಮಗನಾಗಿದ್ದ ಕಾಮೇಶ್ವರ ತಾಕೂರರನನ್ನೇ ತನ್ನ ಮಾಂಡಲಿಕನನ್ನಾಗಿ ಮಾಡಿ ಪ್ರತಿ ವರ್ಷ ಕಪ್ಪಕಾಣಕೆ ಕಳುಂಟಿಸುವಂತೆ ಪಪಾಟು ಮಾಡಿದನು. ಆದುದರಿಂದ ಮುಂದೆ ಈ ಮನೆತನದವರು ತುರ್ಕರಿಗೆ ಮಾಂಡಲಿಕರಾಗಿ ರಾಜ್ಯಭಾರ ನಡೆಸುವಂತಾಯಿತು.

ವಿದ್ಯಾಪತಿ: ಕಾಮೇಶ್ವರ ತಾಕೂರನ ಎರಡನೇಯ ಮಗನಾದ ಭೋಗೇಶ್ವರ ತಾಕೂರನ ದರ್ಬಾರಿನಲ್ಲಿ ವಿದ್ಯಾಪತಿಯ ತಂಡೆ ಆಸ್ಥಾನ

ವಿದ್ವಾಂಸನೆಂದು ಗೌರವಿತನಾಗಿದ್ದ. ಆನಂತರ ಖೋಗೇಶ್ವರ ಟಾಕೂರನ ಮೂರನೇ ಮಗನಾದ ಕೀರ್ತಿಸಿಂಹ ತಾಕೂರನು ಕವಿ ವಿದ್ಯಾಪತಿಗೆ ಆಶ್ರಯಾದಾತನಾಗಿದ್ದ. ವಿದ್ಯಾಪತಿಯ ಪೂರ್ವಜರೆಲ್ಲ ಶೈವಸಂಪೂರ್ಣಾಯದವರಾದರೂ ಸಹ ಸ್ವತಃ ವಿದ್ಯಾಪತಿಯ ಮಾತ್ರ ಶ್ರೀಕೃಷ್ಣಭಕ್ತನಾಗಿದ್ದ. ಆತನು ಶಿವಸಿಂಹ ಹಾಗೂ ಆತನ ಪತ್ನಿ ಮಹಾರಾಣೆ ಲಕ್ಷ್ಮಾದೇವಿ (ಲಕ್ಷ್ಮಿದೇವಿ)ಯನ್ನು ತನ್ನ ಕಾವ್ಯದಲ್ಲಿ ಬಹು ಸೊಗಸಾಗಿ ವರ್ಣಿಸಿದ್ದಾನೆ. ಮಿಥಿಲಾ ಸಿಂಹಾಸನದ ಮೇಲೆ ಶಿವಸಿಂಹ ತಾಕೂರನು ವಿರಾಜಮಾನನಾದಾಗ ಆತನಿಗೆ ಸುಮಾರು ಏವತ್ತು ವರ್ಷಗಳಾಗಿರಬಹುದು. ಆತನು ತುಂಬಿದ ದಬಾರಿನಲ್ಲಿ ವಿದ್ಯಾಪತಿಗೆ ‘ಅಭಿನವ ಜಯದೇವ ಕವಿ’ ಎಂಬ ಬಿರುದನ್ನಿತ್ತು, ಬಿಪಸಿ ಎಂಬ ಹೆಸರಿನ ಗ್ರಾಮವನ್ನು ದತ್ತಿಯಾಗಿ ಕವಿಗೆ ಸಮರ್ಪಿಸಿದ. ಇತ್ತೀಚೆಗೆ ಈ ದಾನಪತ್ರದ ತಾಮ್ರಪಟವೂ ಸಹ ದೊರೆತಿದೆ. ವಿದ್ಯಾಪತಿಯ ‘ಪದಾವಲಿ’ ಎಂಬ ಗ್ರಂಥವನ್ನು ರಾಮಕೃಷ್ಣ ವೇಣೆಪುರಿ ಎಂಬ ವಿದ್ವಾಂಸರು ಸಂಪಾದಿಸಿ ಬಿಹಾರದಲ್ಲಿ ಮುದ್ರಣಗೊಳಿಸಿದ್ದಾರೆ.

ವಿದ್ಯಾಪತಿಯ ಜನಪ್ರಾಣ ಉತ್ತರ ಬಿಹಾರದ ದಭಾಂಗಾ ಜಿಲ್ಲೆಯ ಬೇಣೇಪಟ್ಟೆ ಎಂಬ ತಾಣೆ (ತಾಲೂಕು)ಯಲ್ಲಿರುವ ಬಿಸಂಪಿ ಗ್ರಾಮದಲ್ಲಾಯಿತು. ಮುಂದೆ ಅದೇ ಗ್ರಾಮವನ್ನೇ ರಾಜಾ ಶಿವಸಿಂಹನು ಆತನಿಗೆ ದಾನವಾಗಿ ಹೊಟ್ಟಿದ್ದು ಕಾಲಾನಂತರ ವಿದ್ಯಾಪತಿನಿಗರವೆಂಬ ಹೆಸರಿನಲ್ಲಿ ಅದು ಪ್ರಸಿದ್ಧಿಗೆ ಬರುವಂತಾಯಿತು. ರಾಜಾ ಶಿವಸಿಂಹನು ದಿಲ್ಲಿಶ್ವರನ ಅಧಿಕಾರವನ್ನು ಲೆಕ್ಕಾಪಡೆ ಸ್ವತಂತ್ರನಾಗಿರಲು ಪ್ರಯತ್ನಿಸಿದ. ಆದರೆ ಮೂರು ವರ್ಷಗಳಲ್ಲಿಯೇ ಪುನಃ ಮಹಮೃದೀಯರು ಮಿಥಿಲಾ ಪ್ರದೇಶದ ಮೇಲೆ ದಾಳಿಯನ್ನಾರಂಭಿಸಿದರು. ಆಗ ತಾನು ಸೋಲುವೆನೆಂಬುದನ್ನಿರತ ಶಿವಸಿಂಹನು ಮೊದಲು ತನ್ನ ಪಟ್ಟಮಹಿಷಿಯಾದ ಲಕ್ಷ್ಮಿದೇವಿ ಹಾಗೂ ಕವಿ ವಿದ್ಯಾಪತಿಯೊಂದಿಗೆ ಅನೇಕ ಅಶ್ರಿತರನ್ನು ನೇಪಾಳದ ಸರಹದಿನಲ್ಲಿರುವ ಪುರಾದಿತ್ಯನ ಆಶ್ರಯಕ್ಕೆ ಕಳುಹಿಸಿಕೊಟ್ಟಿ. ಆತನು ಶಿವಸಿಂಹನ ಮಿಶ್ರನಾಗಿದ್ದ. ಆತನ ರಾಜಧಾನಿಯಾದ ರಜಾ ಒಷ್ಣೇದಿಯ ದಭಾಂಗಾದಿಂದ ಕೇವಲ ಮೂವತ್ತು ಮೈಲಿನ

ಅಂತರದಲ್ಲಿತ್ತು. ಅಲ್ಲದೆ ಜನಕಪುರಿಗೆ ಅದು ತೀರು ಹತ್ತಿರದ ಸ್ಥಳವಾಗಿತ್ತು. ಪುರಾದಿತ್ಯನು ಮಹಾ ಪ್ರತಾಪಿ. ಪರಿಸರದಲ್ಲಿದ್ದ ಸಪ್ತರಿ ಪ್ರದೇಶಗಳಿಲ್ಲ ಆತನ ಸ್ಥಾಧಿನದಲ್ಲಿದ್ದವು. ತಮಗೆ ಆಶ್ರಯವನ್ನಿತ್ತ ಪುರಾದಿತ್ಯನನ್ನು ವಿದ್ಯಾಪತಿಯು ತನ್ನ ಒಂದು ಕೃತಿಯಲ್ಲಿ ಬಾಯುಂಬ ಹೊಗಳಿದ್ದಾನೆ. ಇದೇ ಸಮಯದಲ್ಲಿ ಕವಿಯು ಸಟೀಕ ಭಾಗವತ ಗ್ರಂಥವನ್ನೂ ರಚಿಸಿದನೇಂದು ತಿಳಿದುಬರುತ್ತದೆ.

ರಾಜಾ ಶಿವಸಿಂಹ ಸಂಸ್ಕೃತ ವಿದ್ಯಾಂಸನೂ ವಿದ್ಯಾಜ್ಞಪರಿಗೆ ಆಶ್ರಯದಾತನೂ ಆಗಿದ್ದ, ಧರ್ಮಪರಾಯಣನೇಂದೆನಿಸಿ ಕೊಂಡಿದ್ದ. ಆತನ ಆಸ್ಥಾನದಲ್ಲಿ ಅನೇಕ ಸಂಸ್ಕೃತ ವಿದ್ಯಾಂಸರಿಗೆ ಆಶ್ರಯವು ಲಭಿಸುವಂತಾಗಿತ್ತು. ಶಿವಸಿಂಹಪುರ ಎಂಬ ಹೆಸರಿನ ಉಂಟನ್ನು ಲಹೇರಿಯಾ ಎಂಬ ಸ್ಥಳದ ಸಮೀಪದಲ್ಲಿ ನಿರ್ಮಿಸಿದ್ದ ರಾಜ್ಯದಲ್ಲಿ ಅನೇಕ ಕೇರೆ ಕಾಲುವೆಗಳನ್ನು ನಿರ್ಮಿಸಿ ಪ್ರಚೋಗಳಿಗೆ ಅನುಕೂಲವನ್ನು ಮಾಡಿಕೊಟ್ಟಿದ್ದ, ಇದರಿಂದಾಗಿ ಆತನನ್ನು ಕುರಿತು ಅನೇಕ ಜಾನಪದಗೀತೆಗಳು ರಚನೆಯಾದವು. ಇಂದಿಗೂ ಜನಸಂಮಾನ್ಯರ ಮುಖಿದಿಂದ ಅಂಥ ಪದಪದ್ಯಗಳನ್ನು ನಾವು ಕೇಳಬಹುದಾಗಿದೆ. ವಿದ್ಯಾಪತಿಯಿಂದ ರಚಿತವಾದ ‘ಶ್ರೀವ ಸರ್ವಸ್ವಸಾರ’ ಎಂಬ ಗ್ರಂಥದಲ್ಲಿ ಈ ತಾಕೂರರ ಮನೆತನದ ಬಗೆಗೆ ಭವಸಿಂಹ ತಾಕೂರನಿಂದಾರಂಭಿಸಿ ರಾಣೀ ವಿಶ್ವಾಸದೇವಿಯವರಿಗೆ ನಡೆದ ಅನೇಕ ಮಹತ್ವದ ಘಟನೆಗಳ ಉಲ್ಲೇಖಿವನ್ನು ನಾವು ಕಾಣಬಹುದಾಗಿದೆ. ಗ್ರಂಥದ ಕೊನೆಯ ಭಾಗದಲ್ಲಿ ಆತನು ಶಿವಪೂಜಾ ವಿಧಿವಿಧಾನಗಳನ್ನು ತಿಳಿಸಿದ್ದಾನೆ. ‘ಗಂಗಾವಾಕ್ಯವಲಿ’ ಎಂಬ ಇನ್ನೊಂದು ಕೃತಿಯಲ್ಲಿ ಹರಿಷ್ಣಾರದಿಂದಾರಂಭಿಸಿ ಗಂಗಾಸಾಗರದವರೆಗಿನ ಅನೇಕ ಪರಿಶ್ರ ಸ್ಥಳಗಳನ್ನು ವಣಿನೆ ಮಾಡಿದ್ದಾನೆ. ಸಂಶೋಧಕರಿಗೆ ಇದು ಅತ್ಯಂತ ಮಹತ್ವದ ಕೃತಿಯನಿಸಿದೆ. ನರಸಿಂಹ ತಾಕೂರನ ಪತ್ನಿ ಧೀರಮತಿಯ ಆಚಾರ್ಯನುಸಾರ ‘ದೋನ್ ವಾಕ್ಯವಲಿ’ ಎಂಬ ವಿಲಕ್ಷಣ ಗ್ರಂಥವನ್ನು ರಚಿಸಿದ್ದಾನೆ. ಈ ಗ್ರಂಥದ ವಿಚಾರವನ್ನು ಕುರಿತು ಪ್ರಾಚಾರ್ಯ ಭಾರತ ಭೂಪಣ ಸರೋಜ ಎಂಬವರು ‘ವಿದ್ಯಾಪತೀ ಈ ಕವಿತಾ’ ಎಂಬ ಹೆಸರಿನ ಪ್ರಬಂಧವನ್ನು

ರಚಿಸಿದ್ದಾರೆ. ಭ್ಯೂರವಸಿಂಹ ತಾಕೂರನ ಅಪೇಕ್ಷೆಯ ಮೇರೆಗೆ ‘ದುರ್ಗಾಭಕ್ತಿ ತರಂಗಿಣೆ’ ಎಂಬ ಗ್ರಂಥವನ್ನೂ ರಚಿಸಿರುವುದಾಗಿ ತಿಳಿದು ಬರುತ್ತದೆ. ಮಿಥಿಲಾ ರಾಜ್ಯದಲ್ಲಿ ದುರ್ಗಾ ಪೂಜೆಗೆ ಅತ್ಯಂತ ಮಹತ್ವ ಹೊಡಲಾಗುತ್ತದೆ. ಇದರಿಂದಾಗಿ ಈ ಕೃತಿಯು ಅತ್ಯಂತ ಜನಪ್ರಿಯವಾಗಿದೆ.

ಕಟೀಲೇಶ್ವರನ ವರಪ್ರಸಾದದಿಂದ ಈ ಕವಿಯ ಜನಪ್ರಾಯಿತೆಂದು ಅತನ ತಂಡೆ ಗಣಪತಿತಾಕೂರ, ತಾಯಿ ಹಂಸಿನೀದೇವಿಯ ಅಭಿಪ್ರಾಯ. ಶಾರದೇಯ ಆರಾಧಕರಾದ ಈ ವಂಶದಲ್ಲಿಯೇ ಪಕ್ಷಧರಮಿಶ್ರನು ಮಟ್ಟಿದುದಾಗಿ ತಿಳಿದುಬರುತ್ತದೆ. ಈತನು ವ್ಯಾಸರಾಯರ ಕಾಲದಲ್ಲಿ ಹೋಲಾರ ಜೆಲ್ಲೆಯ ಮುಖಬಾಗಿಲಿನವರಿಗೆ ಒಂದು ಹೋದನೆಂಬ ವಿವರವು ವ್ಯಾಸರಾಯರ ಜೀವನಚರಿತ್ರೆಯಲ್ಲಿ ದೊರೆಯುತ್ತದೆ.

ವಿದ್ಯಾಪತಿಯ ಕೃಷ್ಣಭಕ್ತಿಯತ ಕಾವ್ಯವಂತೂ ಅಸಾಮಾನ್ಯ ಕೃತಿ ಎಂದೆನಿಸಿ ಹೊಂಡಿದೆ. ಜಯದೇವ ಕವಿಯ ಗೀತಗೋವಿಂದದಂತೆ ವಿದ್ಯಾಪತಿಯ ಕಾವ್ಯವೂ ಆ ಭಾಗದ ಜನರಿಂದ ಬಹು ಭಕ್ತಿಯಿಂದ ಇಂದಿಗೂ ಪರಿಸಲ್ಪಿಸುತ್ತದೆ. ಈ ಕವಿಯ ಕಾಲಪು ಗಳಿಗೆ ರಿಂದ ಗಳಿಗೆ ಎಂದು ಅನೇಕ ವಿದ್ವಾಂಸರು ಅಭಿಪ್ರಾಯಪಡುತ್ತಾರೆ.

ವಿದ್ಯಾಪತಿಯ ಸಾಹಿತ್ಯವನ್ನು ಕುರಿತು ಈವರೆಗೆ ಅನೇಕ ವಿದ್ವಾಂಸರು ಪ್ರಬಿಂಧಗಳನ್ನು ರಚಿಸಿದ್ದಾರೆ.

ಕನ್ನಡ ನಾಡಿನಿಂದ ವಲಸೆಹೋದ ಒಂದು ಕುಟುಂಬದವರಿಂದ ಎಂಧ ಅಗಾಧ ಕೆಲಸವಾಗಿದೆ ಎಂಬುದನ್ನು ಅರಿಯಬೇಕಾಗಿದ್ದಲ್ಲಿ ಇತಿಹಾಸದ ಪುಟಗಳನ್ನು ತಿರುವಿಹಾಕಬೇಕು. ಕನ್ನಡಿಗರು ಮಿಥಿಲಾ ರಾಜ್ಯವನ್ನಾಳಿದರು, ಭಾರತೀಯ ಸಂಸ್ಕृತಿ ಹಾಗೂ ಸಂಸ್ಕೃತ ಸಾಹಿತ್ಯದೊಂದಿಗೆ ಮೈಥಿಲೀ ಭಾಷೆಯನ್ನು ಮೈಗೂಡಿಸಿಕೊಂಡು ಅದರಲ್ಲಿಯೂ ಸಹ ಅನೇಕ ಕೃತಿಗಳನ್ನು ರಚಿಸಿದರು, ನೇಪಾಳದ ಮೇಲೂ ತಮ್ಮ ಪ್ರಭುತ್ವವನ್ನು ಸ್ಥಾಪಿಸಿದರು - ಎಂಬುದನ್ನೋದಿದಾಗ ಯಾವ ಕನ್ನಡಿಗನ ಮೈಮನಗಳು ಹೆಮೈಯಿಂದ ಉಬ್ಬಿಬರಲಿಕ್ಕಿಲ್ಲ?

(ದಿ॥ ಡಾ॥ ವಿ.ಕೆ. ಗೋಕಾರ್ಕ ಡಾಗೂ ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿದ್ದ ಶ್ರೀ ಜಯತೀರ್ಥ ರಾಜಪುರೇಹಿತರು ಮತ್ತು ಡಾ॥ ಡಾ.ಮಾ. ನಾಯಕರು, ಕೇಂದ್ರ ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿದ್ದಾಗ ಈ ಲೇಖಿಕೆಗೆ ಉತ್ತರಭಾರತದ ಪ್ರವಾಸಕ್ಕೆ ಸಹಾಯವನ್ನೊಳಗೊಂಡಿದ್ದರು. ಅವರನ್ನು ಈ ಸಂದರ್ಭದಲ್ಲಿ ಸೃಜಿಕೊಳ್ಳುವೆ).



ರಘುನಾಥ ಹನುಮಂತ ಹಾಗೂ ‘ರಾಜಕೋಶ’

ತಂಡಾವೂರಿನ ಸರಸ್ವತಿ ಮಹಲ್ ಗ್ರಂಥಾಲಯವು ರಾಷ್ಟ್ರದ ಅಮೂಲ್ಯ ಪುಸ್ತಕ ಸಂಪತ್ತನೆನ್ನೊಂದ ಪ್ರಥಮ ದರ್ಜೆಯ ಗ್ರಂಥಾಲಯವನಿಸಿದೆ. ಪ್ರಾಚೀನ ಗ್ರಂಥಗಳ ಸೂಚಿ ಪತ್ರಗಳನ್ನು ಅವಲೋಕಿಸಿದಂತೆಲ್ಲ ಅಭ್ಯಾಸುಗಳಿಗೆ ಮಹದಾನಂದವನ್ನುಂಟು ಮಾಡುವಂತಹ ಪ್ರಕರಣಗಳು ಕೊಳ್ಳುವುದೇ ನಿಲ್ಲತ್ವವೇ. ಈ ಗ್ರಂಥಾಲಯದಲ್ಲಿರುವ ಕೋಶಗಳ ಸಂಖ್ಯೆ ಅಗಾಧಮಾಡುದು. ಅವುಗಳ ಪ್ರಮೀಕ್ರಿಯೆ ‘ನಿಖಂಟು’ ಎಂದು ನಮೂದಿಸಲಾದ ಪ್ರತಿಗಳೇ ಹೆಚ್ಚಿನವು. ಹಾಗೆಯೇ ‘ಕೋಶ’ ಎಂದು ಸಂಬೋಧಿಸಲಾದ ಕೃತಿಗಳನ್ನೂ ನಾವಿಲ್ಲಿ ಕಾಣಬಹುದು. (ಇಲ್ಲಿ ‘ಕೋಶ’ ಹಾಗೂ ‘ನಿಖಂಟು’ಗಳಿರಡೂ ಒಂದೇ ಅರ್ಥವನ್ನು ಸೂಚಿಸುವ ಶಬ್ದಗಳು ಎಂಬುದು ಗಮನಾರ್ಹ ವಿಷಯ). ಇವುಗಳಲ್ಲಿ “ರಾಜ ಕೋಶ”ವೂ ಒಂದು.

ದಕ್ಷಿಣ ಭಾರತದಲ್ಲಿ ಮುನ್ನಾರು ವರುಷಗಳ ಕಾಲ ಒಂದಿಲ್ಲೊಂದು ಭಾಗದಲ್ಲಿ ಮಹಮ್ಮದಿಯ ಅರಸರು ರಾಜ್ಯವನ್ನಾಳಿದರು. ಉತ್ತರ ಭಾರತದಲ್ಲಿಯಂತೂ ಬಿನೂರು ವರುಷಗಳ ಕಾಲ ಅವರ ಆಡಳಿತವಿತ್ತು. ಇದರಿಂದಾಗಿ ಫಾರ್ಶಿ ಹಾಗೂ ಅನಂತರ ಉದ್ದು

ಭಾಷೆಗೆ ಹೆಚ್ಚಿನ ಪ್ರಮುಖ್ಯ ಲಭಿಸುವಂತಾಯಿತು. ಆಗ ರಾಜ್ಯ ವ್ಯವಹಾರ ಹಾಗೂ ಲೋಕ ವ್ಯವಹಾರಗಳಿಗಲ್ಲ ಈ ಭಾಷೆಯೇ ಮಾಧ್ಯಮ. ದಕ್ಷಿಣದವರು ಈ ಭಾಷೆಯನ್ನು “ಯವನೀ ಭಾಷೆ” ಎಂದರು. ಶತತಮಾನಗಳ ಈ ಪರಭಾಷೆಯ ಪ್ರಭಾವದಿಂದಾಗಿ ನಮ್ಮ ನಿತ್ಯ ಬಳಕೆಯಲ್ಲಿ ಇಂದಿಗೂ ಆ ಶಬ್ದಗಳು ಅಬಾಧಿತವಾಗಿ ಉಳಿದುಕೊಂಡು ಬಂದಿರುವುದನ್ನು ಕಾಣಿಸುತ್ತು. (ಮಾಲ್, ಮಸಾಲಾ, ಇಮಾರತ್, ಗುಲಾಮ್, ಘಟೆತಿ, ಅವಲಾದ್, ಮಜೂರಿ, ಮಕಾದಮ್, ಮೆಣಸ್ಟ್, ಕಾರಕೂನ, ಜಬರ ದಸ್ತ್, ಬಾಗಾಯತ, ಆಫತ್, ಗುನಪಾ, ಬಕ್ಕೀಸ್ ಮುಂತಾದ ಒಂದಲ್ಲಿ ಎರಡಲ್ಲಿನೂರಾರು ಶಬ್ದಗಳ ಮಾಲೆಯನ್ನೇ ಸಿದ್ಧಪಡಿಸಬಹುದು). ಈ ಶಬ್ದಗಳ ಚಮತ್ವಾರವನ್ನು ಅಭ್ಯಾಸ ಮಾಡಬೇಕಾದಲ್ಲಿ ಏವತ್ತು ವರುಷಗಳಷ್ಟು ಹಿಂದಿನ ಶಾಸ್ತ್ರಭೋಗೀರ ಕಡತಗಳನ್ನು ಮುಗುಚಿಹಾಕಿದರೆ ಸಾಕು. ಇಂಥ ಸಾವಿರಾರು ಪದಗಳು ಸಿಗುವವು. ಸೇನಾ ವಿಭಾಗದಲ್ಲಿ ಸರ್ ಹವಾಲದಾರ್, ಹವಾಲದಾರ್, ಮುಜುಮದಾರ್, ಜವಾಹರಭಾನಾ, ಪ್ರೋಫೆಕ್ಟ ಬಿಂಬಾನಾ, ತೋಫ್ ಬಿಂಬಾನಾ, ಗೋಳಾ, ಬಂಡೂಕ್ ಹೀಗೆಲ್ಲ ಶಬ್ದಗಳನ್ನು ನೋಡಬಹುದು. ಆದೇ ರೀತಿ ಕಂದಾಯ ಭಾಗದಲ್ಲಿ ಕಬಜೆ, ಮಹಸೂಲ್, ಕುಲಬಾಬ್, ಮಹಜರ್ ಈ ಶಬ್ದಗಳು ಇಂದಿಗೂ ಬಳಕೆಯಲ್ಲಿವೆ.

ದಕ್ಷಿಣದ ದಿಗ್ನಿಜಯವನ್ನು ಮುಗಿಸಿಕೊಂಡು ಬಂದ ಮೇಲೆ ಭತ್ತಪತಿ ಶಿವಾಚಿಗೆ ಮಹಾರಾಷ್ಟ್ರದ ಅಂದಿನ ಆರು ಜಿಲ್ಲೆಗಳು, ಕನ್ನಾಡಕದ ನಾಲ್ಕು ಜಿಲ್ಲೆಗಳು, ತಮಿಳುನಾಡಿನ ಎರಡು ಜಿಲ್ಲೆಗಳಲ್ಲಿಯ ಜನತೆಗೆ ಅಂದಿನ ಫಾಶಿಂ ಶಬ್ದಗಳ ಬದಲಾಗಿ ಬೇಗನೆ ಅರ್ಥವಾಗುವಂಥ ನಮ್ಮವೇ ಪದಗಳ ಬಂದು ‘ಸ್ವದೇಶಿ ಕೋಶ’ ಇರುವುದು ಬಳತೆಂಬ ವಿಚಾರ ಮೂಡಿತು. ತತ್ವರಿಣಾಮವೇ ಈ ‘ರಾಜಕೋಶ’.

‘ರಾಜಕೋಶ’ವನ್ನು ಸಂಪೂರ್ಣವಾಗಿ ಅಭ್ಯಾಸ ಮಾಡಿದಾಗ ಇದು ಮೊಟ್ಟಮೊದಲನೆಯ ಫಾಶಿಂ-ಸಂಸ್ಕृತ ಕೋಶವೆಂದೆನಿಸುವದಾದರೂ

ಅದು ತಪ್ಪಿ ಕಲ್ಪನೆ. ಏಕೆಂದರೆ ಉತ್ತರದಂತೆಯೇ ದಕ್ಷಿಣಾದಲ್ಲಿ ಕೂಡ ಫಾರ್ಮಿ ಭಾಷೆಯು ರಾಜ್ಯಪ್ರವಾರದ ಭಾಷೆಯಾಗಿದ್ದರೂ ಉದ್ದೇಶ ಜನಸಾಮಾನ್ಯರ ಭಾಷೆ ಎಂದೆನಿಸಿಕೊಳ್ಳುತ್ತಿತ್ತು. ಅದ್ದರಿಂದ ‘ರಾಜಕೋಶ’ವನ್ನು ಉದ್ದೇಶ ಹಾಗೂ ಸಂಸ್ಕತ ಭಾಷೆಗಳ ಪ್ರಾಧಿಕ ಕೋಶವೆಂದು ಕರೆಯಬೇಕಾಗುವದು. ಈ ದಬಿನಿ ಉದ್ದೇಶವಿನ ಒಳಕೆಯು ಅಂದಿನ ಕಾಲದ ಸಂತಸಾಹಿತ್ಯದ ಮೇಲೂ ಪ್ರಭಾವ ಬೀರಿದೆ ಎಂಬುದನ್ನು ಗಾಣಗಾಪುರದ ಮಹಾತ್ಮವನ್ನು ತಿಳಿಸುವ ‘ಗುರುಚರಿತ್ರೆ’ ಹಾಗೂ ರಾಮಾಸರ ಜೀವನ ಚರಿತ್ರೆಯನ್ನು ತಿಳಿಸುವ ‘ದಾಸವಿಶ್ವಾಮಧಾಮ’ (ಈ ಎರಡೂ ಗ್ರಂಥಗಳು ಗುಲ್ಬಗಾಂಧಲ್ಯಿಯೇ ರಚಿತವಾದವುಗಳು)ಗಳನ್ನು ಗಮನಿಸಿದಾಗ ಗೋಚರಿಸುವದು.

ಒಟ್ಟಿರ ಸುಮಾರಿನಲ್ಲಿ ರಚಿತವಾದ ‘ರಾಜಕೋಶ’ದ ಸಂಪೂರ್ಣ ನಿರ್ಮಾಣದ ಹೊಸೆ ಹೊತ್ತುವರು ರಘುನಾಥ ಹನುಮಂತೆಯವರು. ಅವರ ಪೂರ್ವಜರು ಒಂದು ಕಾಲದಲ್ಲಿ ಯಜ್ಞಯಾಗಾದಿ ಕರ್ಮನಿರತರಾಗಿದ್ದರಿಂದ ಈ ಮನೆತನಕ್ಕೆ ಹೊದಲು ದಿಕ್ಷಿತರೆಂದೂ ಅಡ್ಡ ಹೆಸರಿದ್ದಿತು. ಇವರ ತಂದೆ ನಾರೋಪಂತ ಅಧವಾ ನಾರಾಯಣ ಪಂಡಿತರು ಶಾತ ತಿರುಮಲ ಪಂಡಿತ ಅಧವಾ ತ್ರಿಮಲ ಪಂಡಿತ ಎಂದು ತಿಳಿದು ಬರುತ್ತದೆ. ಈ ತಿರುಮಲ ಪಂಡಿತರು ವಿಷ್ಣುಧಾರಿಯಾಗಿ ರಣರಂಗದಲ್ಲಿ ಹನುಮಂತನಂತೆ ವೀರಾಗ್ರಣಯಾಗಿ ಹೋರಾಡುತ್ತಿದ್ದ ರಂತೆ. ಅದುದರಿಂದಲೇ ತಿರುಮಲ ಪಂಡಿತರಿಂದ ಈ ಮನೆತನಕ್ಕೆ ‘ಹನುಮಂತೆ’ ಎಂಬ ಅಡ್ಡ ಹೆಸರೂ ರೂಢಿಯಲ್ಲಿ ಬಂದಿರುವದಾಗಿ ಗ್ರಂಥಕಾರರು ಹೇಳುತ್ತಾರೆ. ಮೌದ್ದಲ್ಗೋತ್ತದ ತಾವು ದೋದಾವರೀ ತೀರದ ನಿವಾಸಿಗಳಾದ ದೇಶಸ್ಥ ಬ್ರಾಹ್ಮಣ ವರ್ಗಕ್ಕೆ ಸೇರಿದವರೆಂದು, ಉತ್ತರಾದಿ ಮತದ ಶಿಷ್ಯರೆಂದೂ ರಘುನಾಥರು ಹೇಳಿಕೊಂಡಿದ್ದಾರೆ.

ಶಹಾಜಿ ರಾಜನಿಗೆ ಜೀಜಾಬಾಯಿಯನ್ನು ಕೊಟ್ಟಿ ವಿವಾಹ ಮಾಡಿದ ಸಂದರ್ಭದಲ್ಲಿ ನಾರೋಪಂತ ಅಧವಾ ನಾರಾಯಣ ಹನುಮಂತೆಯವರು ಲಖೊಜಿ ಜಾಧವರ ಆಶ್ರಯದಲ್ಲಿದ್ದರು. ಶಹಾಜಿ

ಇವರನ್ನು ತನ್ನ ದಕ್ಷಿಣಭಾಗದ ಜಪಗೀರಿಯ ಮೇಲ್ಮೈಕಾರಕನೆಂದು ಮುಂಜುಂದಾರಿಕೆಯ ಅಧಿಕಾರವನ್ನಿತ್ತು ಬೆಂಗಳೂರಿನಲ್ಲಿರುವಂತೆ ಏಪಾರ್ಕ್‌ನಲ್ಲಿ ಮಾಡಿದ. ಈ ನಾರಾಯಣ ಹನುಮಂತೆಯವರಿಗೆ ರಘುನಾಥ ಪಂತ ಯಾಗೂ ಜನಾರ್ಥನ ಪಂತ ಎಂಬಿಬ್ಬರು ಗಂಡು ಮತ್ತು ಶ್ವಾಸ. ಜನಾರ್ಥನ ಪಂತ ಬಹು ಗಟ್ಟಿಮುಟ್ಟುದ ಆಳು. ಗಂಭೀರ ಸ್ವಭಾವದವ ಈತನ ಕಾಲದಲ್ಲಿ ದಕ್ಷಿಣ ಭಾಗದಲ್ಲಿ ಕಾಣಿಸಿಕೊಂಡಿದ್ದ ಶೈವ-ವೈಷ್ಣವ ಎಂಬ ಭೇದಭಾವಗಳನ್ನು ಹೋಗಲಾಡಿಸಿ ಭಾಗವತ ಪಂಥಕ್ಕೆ ವಿಶೇಷ ಮಾನ್ಯತೆ ಲಭಿಸುವಂತಾಯಿತು.

ರಘುನಾಥ ಪಂತ ಅತ್ಯಂತ ಚಾತ್ಕಾಕ್ಷರ. ‘ಮಹಾ ಧೂರ್ತ’ರೆಂದು ಖ್ಯಾತಿ ಗಳಿಸಿದ್ದರು. ಮುಂಜುಂದಾರಿಕೆಯಲ್ಲಿ ಅಪ್ಪನಿಗೆ ನೇರವಾಗುತ್ತ ಬಹು ಜೊಕ್ಕಾಗಿ ಕಾಯ್ದ ನಿರ್ವಹಿಸುತ್ತಿದ್ದರು. ಸಂದರ್ಭಾನ್ನನುವರ್ತಿತನ ಇವರ ಯಟ್ಟಿಗೆ ಗುಣವಾಗಿತ್ತು. ನಾರಾಯಣ ಹನುಮಂತೆಯವರ ಮರಣಾನಂತರ ಸೋದರರಿಬ್ಬರಿಗೂ ಶಹಾಜಿಯ ಆಶ್ರಯ ದೊರೆಯಿತು. ಗಡ್ಡಳಿರಲ್ಲಿ ಶಹಾಜಿಯು “ಹೊದಗೇರಿ” (ಚೆನ್ನಗಿರಿ ತಾಲ್ಲೂಕು ಕನಾರಟಕ ರಾಜ್ಯ)ದಲ್ಲಿ ಮೃತನಾದ ಮೇಲೆ ಇವರಿಬ್ಬರೂ ಶಹಾಜಿ ರಾಜನ ಇನ್ನೊಬ್ಬ ಮಗನಾದ ವೆಂಕೋಜಿಯ ಆಶ್ರಯಕ್ಕೆ ಬಂದರು. ಆದರೆ ಕಾಲಾಂತರದಲ್ಲಿ ವೆಂಕೋಜಿಗೂ ಹನುಮಂತೆ ಬಂಧುಗಳಿಗೂ ಪರಸ್ಪರ ಭಿನ್ನಾಭಿಪ್ರಾಯಗಳಿಂಟಾದುವು. ಭತ್ತಪತ್ತಿ ಶಿವಾಜಿ ಮಹಾರಾಜನು ಗಡ್ಡಳಿ ಫೆಡ್ಡುವರಿ ಸುಮಾರಿನಲ್ಲಿ ಸಾತಾರಾ ಕೋಟೆಯಲ್ಲಿ ವಿವರೀತ ಖಾಯಿಲೆಯಿಂದ ಬಳಲುತ್ತಿರುವಾಗ ಬೆಂಗಳೂರಿನಿಂದ ಈ ಬಂಧುಗಳು ಸಾತಾರೆಯವರೆಗೆ ಬಂದು ಆತನ ದರ್ಶನ ಪಡೆದುಕೊಂಡರು. ಇದೇ ಸಂದರ್ಭದಲ್ಲಿ ಪಂತರಿಗೆ ಸಮರ್ಥ ರಾಮದಾಸರ ದರ್ಶನವೂ ಲಭಿಸಿತು. ಸಮರ್ಥರ ಅಪೇಕ್ಷೆಯ ಮೇರೆಗೆ ಹನುಮಂತೆಯವರು ತಂಜಾವೂರಿನಿಂದ ಕಳಿಸಿಕೊಟ್ಟರೆಂದು ಹೇಳಲಾಗುವ ಸೀತಾರಾವಾಹನಚಂದ್ರರ ವಿಗ್ರಹಗಳು ಇಂದಿಗೂ ಸಜ್ಜನಗಡದಲ್ಲಿ ಪೂಜೆಗೊಳ್ಳುತ್ತಿರುವದನ್ನು ಕಾಣಬಹುದು.

ಭತ್ತಪತಿ ಶಿವಾಚಿ ಗೋವಳಕೊಂಡದವರ ಮನವ್ಯಾಲಿಸಿಕೊಂಡು ದಕ್ಷಿಣದಲ್ಲಿ ಭದ್ರಕೋಟೆಗಳೆನಿಸಿದ ವೆಲ್ಲಾರು ಹಾಗೂ ಚೆಂಜೇ ಕೋಟೆಗಳನ್ನು ಕೈವರ ಮಾಡಿಕೊಳ್ಳುವ ಕಾರ್ಯದಲ್ಲಿ ರಘುನಾಥ ಹನುಮಂತೆಯವರ ಪಾತ್ರ ಏಷಿಷಣಾಗಿತ್ತೇಂಬ ಸಂಗತಿ ಇತಿಹಾಸದ ಪ್ರಟಿಗಳಲ್ಲಿದೆ. ತಾನು ಗೆದ್ದುಕೊಂಡ ದಕ್ಷಿಣದ ಈ ಭೂಪ್ರದೇಶಗಳ ಮುಜುಂದಾರರೆಂದು ರಘುನಾಥ ಹನುಮಂತೆಯವರನ್ನೇ ಭತ್ತಪತಿ ನಿಯಮಿಸಿದ. ಇದೇ ಸಂದರ್ಭದಲ್ಲಿ ತಿರುವಣ್ಣಮಲೈಯಲ್ಲಿ ಮಹಮ್ಮದೀಯರ ದಾಳಿಗೆ ತುತ್ತಾಗಿದ್ದ ಶಿವ ಮಂದಿರದ ಜೀಣೋಡ್ಡಾರ್ಗ್ಯಾದು ಆ ದೇವಾಲಯಕ್ಕೆ “ಸಾಮೋ ತಿರುಮಲ” ದೇವಾಲಯವೆಂದು ಕರೆಯುವಂತೆ ಮಾಡಲಾಯಿತು. ಅದೇ ರೀತಿ ಒಮುಕಾಲದಿಂದ ಶ್ರೀಮುಣ್ಣದ ವೈಷ್ಣವ ಮತಾವಲಂಬಿಗಳಲ್ಲಿ ಪರಸ್ಪರವಾಗಿ ಬೆಳೆದು ಬಂದ ಭಿನ್ನಾಭಿಪ್ರಾಯಗಳನ್ನು ಹೋಗಲಾಡಿಸಿದ ಶ್ರೀಯಸ್ಸು ಕೂಡ ರಘುನಾಥ ಹನುಮಂತೆಯವರಿಗೆ ಸಲ್ಲಾಪದು. ಮುಂದೆ ಗಳಿಗಳಲ್ಲಿ ಅವರು ಪ್ರೇಂಚರೊಂದಿಗೂ ಡಚ್ಚರೊಂದಿಗೂ ಸಂಧಾನ ಮಾಡಿಕೊಂಡು ರಾಜ್ಯ ವ್ಯವಹಾರಗಳನ್ನು ನಡೆಸಿದುದಾಗಿಯೂ ತಿಳಿದು ಬರುವದು.

ಈ ‘ರಾಜಕೋಶ’ದ ಕಾರ್ಯದಲ್ಲಿ ಜಯರಾಮ ಪಿಂಡೆ ಎಂಬ ವಿದ್ವಾಂಸನೂ ಸಾಕಷ್ಟು ಪರಿಶ್ರಮ ವಹಿಸಿದ ಬಗ್ಗೆ ಗೋತ್ತಾಗುತ್ತದೆ. ಕೋಶ ಸಿದ್ದತೆಯ ಕೇಂದ್ರ ಸಾನವು ಬೆಂಗಳೂರೇ ಆಗಿದ್ದುದೊಂದು ವಿಶೇಷ. ಈ ಕೋಶವನ್ನು ಈಗಾಗಲೇ ಅನೇಕ ಮಹನೀಯರು ತಮತಮಗೆ ತಿಳಿದಂತೆ ವಿವರಗಳನ್ನಿತ್ತು ಪ್ರಕಟಿಸಿರುವುದುಂಟು.

ಗಳೆಂರಲ್ಲಿ ಮುಂಬಯಿ ನಿವಾಸಿಗಳಾಗಿದ್ದ ಗಣಪತಿ ಕೃಷ್ಣಾಜ್ಞ ಎಂಬುವವರಿಂದ ಹತ್ತು ವರ್ಗಗಳವರೆಗೆ ಈ ಗ್ರಂಥ ಪ್ರಕಟಗೊಂಡಿತು. ಅದಕ್ಕೆ ಮೂದಲು ಅಂದರೆ ಗಳೆಂರಲ್ಲಿ ಕಾಶೀನಾಥ ಸಾನೆ ಎಂಬುವವರೂ ಈ ಗ್ರಂಥವನ್ನು ಪ್ರಕಟಿಸಿದ್ದರು. ಗಳೆಂರಲ್ಲಿ ಕಾಶೀನಾಥ ನಾರಾಯಣ ಪ್ರಜ್ಞ ಇವರು ಈ ಕೋಶದ ಕುರಿತು

ಕೃತಿಯೊಂದನ್ನು ರಚಿಸಿದರು. ಇಂಥಿರಲ್ಲಿ ಸಮ. ದಿವೆ ಎಂಬ ವಿದ್ವಾಂಸರಿಂದಲೂ ಈ ಕೋಶದ ಕೆಲಸವಾಯಿತು. ಅಷ್ಟೇ ಅಲ್ಲ ಇಂಥಿರಲ್ಲಿ ಗೋಗಟೆಯವರೂ, ಇಂಡಿರಲ್ಲಿ ಚಿದಂಬರ ಕುಲಕರ್ಣಯವರೂ ಈ ಕೋಶವನ್ನು ಪರಿಷ್ಕರಿಸಿ ಹೊರತಂದರು.

ಈ ಕೋಶದಲ್ಲಿ ೧) ರಾಜ ವರ್ಗ, ೨) ಕಾರ್ಯಕ್ಷಾಣ ವರ್ಗ, ೩) ಭೋಗ್ಯ ವರ್ಗ, ೪) ಶಸ್ತ್ರ ವರ್ಗ, ೫) ಚತುರಂಗ ವರ್ಗ, ೬) ಸಾಮಂತ ವರ್ಗ, ೭) ದುರ್ಗ ವರ್ಗ, ೮) ಲೇಖಿನ ವರ್ಗ, ೯) ಜನಪದ ವರ್ಗ, ೧೦) ಪಣ್ಯ ವರ್ಗ - ಎಂದು ಯತ್ನ ವರ್ಗಗಳನ್ನು ಮಾಡಲಾಗಿದೆ. ಈ ಎಲ್ಲ ವರ್ಗಗಳ ಕುರಿತು ಸದ್ಗು ಇಲ್ಲಿ ವಿವರಿಸುವುದು ಅಸಾಧ್ಯದ ಮಾತ್ರ.

ನಮ್ಮ ರಾಜಧಾನಿ ಬೆಂಗಳೂರಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಬಹು ಕಾಲದಿಂದ ನಿಘಂಟುಗಳನ್ನೂ ಕೋಶಗಳನ್ನೂ ಹೊರತರುವ ಕಾರ್ಯದಲ್ಲಿ ನಿರತವಾಗಿದೆ. ಆದರೆ ಇಂಥಿಂದು ಕಾರ್ಯವು ಮೂರುಮಾರು ವರ್ಷಗಳ ಹಿಂದೆ ಇದೇ ಬೆಂಗಳೂರಿನಲ್ಲಿ ಯಾವ ರೀತಿಯಲ್ಲಿ ಸದೆಯಿತು? ಈಗಿನ ಸ್ಥಿತಿಗೆ ಹೋಲಿಸಿದರೆ ಆಗ ಇದ್ದ ಅನುಕೂಲಗಳು ಎಷ್ಟು? ಆದರ ಮಹತ್ವ ಏನು? ಎಂಬ ವಿಷಯವನ್ನು ಅರಿತುಕೊಳ್ಳುವದು ಅತಿ ಮುಖ್ಯ. ಇತಿಹಾಸದ ಗಭ್ರದಲ್ಲಿ ಇಂಥ ಅನೇಕ ಮಹತ್ವದ ಕಾರ್ಯಗಳ ಸುಳಿವು ನೋಡುವ ಕಣ್ಣಗಳಿಗೆ, ಅರಿಯುವ ಹೃದಯಗಳಿಗೆ ಸಿಕ್ಕೇಸಿಕ್ಕುತ್ತದೆ.



ದಾಸ ವೀಶ್ವಾಮಿಧಾಮ

ಮಹಾನುಭಾವರಾದ ಶ್ರೀ ಸಮರ್ಥ ರಾಮದಾಸರು ಭತ್ತಪತ್ರಿ ಶಿವಾಜಿ ಮಹಾ ರಾಜರ ಕಾಲದಲ್ಲಿ ಆತನಿಗೆ ಮಾರ್ಗದರ್ಶನ ಮಾಡಲು ಸಮಗ್ರ ಭಾರತವನ್ನು ಸಂಚಾರ ಮಾಡಿ ಜನಮಾನಸದಲ್ಲಿ ಧರ್ಮದ ಜಾಗ್ರತ್ತಿಯನ್ನುಂಟು ಮಾಡಲು ಕೀರ್ತನ ಪರಂಪರೆಯನ್ನು ಬೆಳೆಸಿದರು. ಧರ್ಮದ ಜಾಗ್ರತ್ತಿಯೊಂದಿಗೆ ಪುನರುಖಾನ್ವದ ಕಾರ್ಯವನ್ನು ಸದ ತಮ್ಮ ಪರಿಕಥಾ ಮಾಧ್ಯಮದಿಂದ ಅವರು ಸಾಧಿಸಿ ತೋರಿಸಿದರು. ಈ ಮಹನೀಯರು ಗಣಲಲರಲ್ಲಿ ಸಜ್ಜನಗಡದಲ್ಲಿ ತಮ್ಮ ದೇಹ ತ್ಯಾಗವನ್ನು ಮಾಡಿದರು.

ಅಂದು ಸಮರ್ಥರು ಪ್ರಾರಂಭಿಸಿದ ಪರಂಪರೆಯನ್ನು ಅವರ ಶಿಷ್ಯರು ಮುಂದುವರೆಸಿಕೊಂಡು ಬಂದರು, ಶ್ರೀರಾಮದಾಸರ ಶಿಷ್ಯ ಪರಂಪರೆಯಲ್ಲಿ ಕಲ್ಯಾಣಾಚಿ ಮಹಾರಾಜ ಎಂಬಿವವರು ಪ್ರಸಿದ್ಧರು, ಇವರು ಡೋಮಗಾಂ ಎಂಬಿಲ್ಲಿ ತಮ್ಮ ಮತವನ್ನು ಆರಂಭಿಸಿದರು. ಈ ಸ್ಥಳವು ಕುರದವಾಡಿಯಿಂದ ಹದಿನ್ಯೇಮು ಮೈಲಿನ ಮೇಲಿದ್ದು ಬಾಶಿಯಿಂದ ಇಷ್ಟತ್ತೆದು ಮೈಲಿನ ಅಂತರದಲ್ಲಿದೆ. ಕಲ್ಯಾಣ ಸ್ವಾಮಿಗಳು ಗಣಿಗಳಲ್ಲಿ ಕಾಲವಾದರು.

ಈ ಕಲ್ಯಾಣ ಸ್ವಾಮಿ ಶಿಷ್ಯರು ಶಿವರಾಮ ಬುವಾ ಎಂಬಿವವರು. ಇವರು ಕನಾಕಟಕ ರಾಜ್ಯದ ಕಲಬುಗ್ರ ಜಿಲ್ಲೆಯಲ್ಲಿರುವ ಮಹಗಾಂ

ಎಂಬ ಸ್ಥಳದಿಂದ ಪದಿನ್ಯೆಮು ಮೈಲೀನ ಅಂತರದಲ್ಲಿರುವ ಆಪಚಂಡ ಎಂಬ ಉರಿನಲ್ಲಿ ತಮ್ಮ ಮತವನ್ನಾರಂಭಿಸಿದರು. ಇವರು ಗಡಿಗಳಲ್ಲಿ ಕಾಲವಾದರು.

ಕಲಬುಗಿಗೆಯ ಜೆಲ್ಲೆಯಲ್ಲಿ ಪ್ರಾರಂಭಿಸಲ್ಪಟ್ಟ ಈ ಪರಂಪರೆಯನ್ನು ಮುಂದುವರಿಸಿಕೊಂಡು ಬಂದವರು, ರಟಕಲ್ ಕುಲಕರ್ಣಿ ಮನೆತನದ ರಾಮಚಂದ್ರ ಬುವಾ ಎಂಬಿವರು (ಕಾಲ ಗಡಿಗಳ) ಈ ರಾಮಚಂದ್ರ ಬುವಾರವರ ಶಿಷ್ಟರೇ ಆತ್ಮಾರಾಮಬುವಾ ಎಂಬಿವವರು. ಮೂಲತಃ ಇವರು ಕಲಬುಗಿ ಜೆಲ್ಲೆಯ ಇತಿಹಾಸ ಪ್ರಸಿದ್ಧ ಸ್ಥಳವೇನಿಸಿಕೊಳ್ಳುವ ಮಳಬೇಡದ ಸಮೀಪದಲ್ಲಿರುವ “ನಾಗದ” ಎಂಬ ಗ್ರಾಮದವರು. ಇವರ ಪೂರ್ವಾಶ್ರಮದ ಹೆಸರು ಶಿಷ್ಟಣ್ಣ ಎಂದು ಗೊತ್ತಾಗುವುದು.

ಆತ್ಮಾರಾಮಬುವಾ ಇವರು ತಮ್ಮ ಜೀವಿತಾವಧಿಯಲ್ಲಿ, ಶ್ರೀ ಸಮಧಿರಾಮ ದಾಸರು ತಮ್ಮ ಕಾಲದಲ್ಲಿ ಭಾರತವನ್ನೆಲ್ಲಾ ಸಂಚಾರ ಮಾಡಿದಾಗ ಅವರು ತೋರಿದ ಮಹಿಮಾತಿಯಶಗಳು, ಅವರಿಂದ ನಡೆಸಲ್ಪಟ್ಟ ಕೀರ್ತನೆಗಳು ಹಾಗೂ ಕಥಾಭಾಗಗಳ ವಿವರ, ಸ್ಥಳ ಪರಿಚಯಗಳ ವಿವರ, ಇವೇ ಮೊದಲಾದ ವಿಷಯಗಳಿಂದ ಹೊಡಿದ ಒಂದು ಗ್ರಂಥವನ್ನು ರಚಿಸಿ ಆ ಗ್ರಂಥಕ್ಕೆ “ದಾಸವಿಶ್ವಾಮಧಾಮ” ಎಂಬ ಹೆಸರಿಟ್ಟರು.

ಆತ್ಮಾರಾಮಬುವಾ ಇವರು ಅಪ್ಪಟಿ ಕನ್ನಡಿಗರು. ಮಾತ್ರಭಾಷೆ ಕನ್ನಡ. ಆದರೆ ಅವರಿಗೆ ಮರಾಠಿ ಭಾಷೆ ಚೆನ್ನಾಗಿ ಬರುತ್ತಿತ್ತು. ಅವರಿಂದ ರಚಿತವಾದ “ದಾಸವಿಶ್ವಾಮಧಾಮ” ಎಂಬ ಗ್ರಂಥವನ್ನೊಂದುತ್ತಿದ್ದಂತೆ ನಮಗೆ ಈ ಮಾತಿನ ಸ್ವಷ್ಟವಾದ ಅಭಿಪ್ರಾಯವು ಮೂಡುತ್ತದೆ. ಅವರು ಮರಾರಿಯಲ್ಲಿ ಕೃತಿರಚನೆ ಮಾಡಿದ್ದರೂ ಸಹ ಆ ಗ್ರಂಥದಲ್ಲಿ ಕನ್ನಡ ಶಬ್ದಗಳು ನಿರಾಯಾಸವಾಗಿ ವಕ್ಕೂಡಿಕೊಂಡು ಬಂದಿವೆ. ಈ ಮಹನೀಯರು ಕೆಲವು ಕಾಲದ ಸಂತರ ಬೀದರ ಜೆಲ್ಲೆಗೆ ಹೋಗಿ ಎಕ್ಕೆದ್ದ್ಲೀ ಎಂಬ ಗ್ರಾಮದಲ್ಲಿ ತಮ್ಮ ಮತವನ್ನಾರಂಭಿಸಿದರು. ಈಗ ಈ ಗ್ರಾಮವು ತೆಲಂಗಾಣದಲ್ಲಿಯ ಜಹೀರಾಬಾದಕ್ಕೆ ಸೇರಿದೆ.

“ದಾಸವಿಶ್ವಾಮಿಥಾಮ” ಈ ಗ್ರಂಥವು ಬಿಹುದಿನಗಳವರೆಗೆ ಬೆಳಕನ್ನು ಕಾಣದೆ ಮತದಲ್ಲಿ ಪ್ರತಿದಿನ ಪೂಜೆಗೊಳ್ಳುತ್ತಿತ್ತು. ನಾಡಿನ ಸುದೃಢಿಯಿಂದ ಸಮರ್ಪಿಸಿ ಸಂಶೋಧನಾ ಮಂಡಳವೆಂಬ ಸಂಸ್ಥೆಯು ಹುಟ್ಟಿಕೊಂಡಿತು. ಈ ಸಂಸ್ಥೆಯವರು ರಾಮದಾಸರ ಜೀವನಕ್ಕೆ ಸಂಬಂಧಿಸಿದ ಪ್ರತಿಯೊಂದು ಘಟನೆಯನ್ನು ಸಂಗ್ರಹಿಸಲು ಅವರು ಸಂಚರಿಸಿದ ಸ್ಥಳಗಳಿಗೆಲ್ಲ ಭೇಟಿ ಕೊಡಲಾರಂಭಿಸಿದರು. ಈ ಸಂಸ್ಥೆಯ ಸಂಭಾಲಕರೂದ ಶಂಕರರಾವ್ ಕೃಷ್ಣರಾವ್ ದೇವ ಎಂಬ ಮಹನೀಯರಿಗೆ ದಾಸವಿಶ್ವಾಮಿಥಾಮ ಗ್ರಂಥವು ಕಟ್ಟಿಗೆ ಬಿದ್ದಿತು. ಇವರು ಒಳ್ಳೀ ನ್ಯಾಯವಾದಿಗಳೆಂದೂ, ಇತಿಹಾಸ ಪ್ರಿಯರೆಂದೂ ಖ್ಯಾತರಾಗಿದ್ದರು. ಇವರ ಪರಿಶ್ರಮದಿಂದಾಗಿ ಗಣಾಂರಲ್ಲಿ ಮೊಟ್ಟಮೊದಲ ಬಾರಿ ದಾಸವಿಶ್ವಾಮಿಥಾಮ ಎಂಬ ಗ್ರಂಥವು ಅಚ್ಚಾಗಿ ಹೊರಬಂದಿತು. ಇದು ಕ್ರೀನ್ ಗ್ಲಾಸ್ ಆಕಾರದಲ್ಲಿದ್ದು ಇಲ್ಲಿ ಪುಟಗಳಿಂದ ಕೂಡಿದುದಾಗಿದೆ. ಈ ಎಪ್ಪತ್ತು ವರುಷಗಳ ಕಾಲಾವಧಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮುದ್ರಣಗೊಂಡು ಮಹಾರಾಷ್ಟ್ರದ ಪ್ರತಿಯೊಬ್ಬ ಸಂತ ಸಾಹಿತ್ಯ ಪ್ರೇಮಿಯ ಮನವನ್ನು ಆಕರ್ಷಿಸಿಕೊಂಡು ಪ್ರತಿದಿನವೂ ಪೂಜೆ ಚೆಂತನ ಹಾಗೂ ಜೀವನ ಮಂಧನವನ್ನು ನಡೆಸಿರುವುದು ಕಂಡು ಬರುವುದು. ಮಹಾರಾಷ್ಟ್ರದ ರಾಮದಾಸ ಭಕ್ತರು ಬಹು ಶ್ರದ್ಧೆಯಿಂದ ಈ ಗ್ರಂಥವನ್ನು ಓದುತ್ತಾರೆ. ರಾಮಾಯಣ ಮಹಾಭಾರತಗಳಂತೆ ಸಮಗ್ರ ಮಹಾರಾಷ್ಟ್ರದಲ್ಲಿ ದಾಸವಿಶ್ವಾಮಿಥಾಮವು ಜನಮನದಲ್ಲಿ ತನ್ನದೇ ಆದ ಸ್ಥಾನಮಾನವನ್ನು ಗಳಿಸಿಕೊಂಡಿದೆ.

ಗ್ರಂಥದ ಮೂಲ ಲೇಖಕರಾದ ಆತ್ಮಾಮಬುವಾ ಇವರು ದಾಸವಿಶ್ವಾಮಿಥಾಮದ ನಾಲ್ಕನೆಯ ಖಂಡದಲ್ಲಿ ತಮ್ಮ ಮಾತ್ರಸ್ಥಳವಾದ ಕಲಬುಗಿಯ ಜಿಲ್ಲೆಯ ಅಂದಿನ ಸ್ಥಿತಿಗಳನ್ನು ಕುರಿತು ಚೆನ್ನಾಗಿ ವರಣಿ ಮಾಡಿದ್ದಾರೆ, ಒಂದು ರೀತಿಯಲ್ಲಿ ಆ ಭಾಗವು ಜಿಲ್ಲೆಯ ಅಂದಿನ ದಿನದ ಕೆಂಪಿಡಿಯಂತೆ ನಮಗೆ ತೋರಿಬರುತ್ತದೆ.

ಒಂದು ದಿನ ಇವರು ತಮ್ಮ ಜನಸ್ಥಳಕ್ಕೆ ಸಮೀಪವಾದ ಮಳಿಗೇಡದಲ್ಲಿರುವ ಜಯತೀಭರ ವ್ಯಂಧಾವನದ ದರ್ಶನಾಪೇಕ್ಷಿಗಳಾಗಿ

ಅಲ್ಲಿಗೆ ಹೋಗಿದ್ದರಂತೆ, ಆಗ ಅವರಿಗೆ ಆ ವ್ಯಂದಾನವನದ ಮೇಲೆ ಘಟಕರ್ಪದ ದರ್ಶನವು ತಮಗಾಯಿತೆಂದೂ ಕಾಗಿಣಿತೀರದಲ್ಲಿರುವ ಈ ಸ್ಥಳವು ಪರಮ ಪರಿಶ್ರವಾದುದೆಂದೂ ಅವರು ಜಯತೀರ್ಥರನ್ನು ಕುರಿತು ಹೇಳಿಕೊಂಡಿದ್ದಾರೆ.

ಇಂದು ತಮಗೆ ತಿಳಿದೋ ಅಥವಾ ತಿಳಿಯದೇಯೋ ಜಯತೀರ್ಥರ ವ್ಯಂದಾನವನವು ಮಳಿಯೇಡದಲ್ಲಿಲ್ಲ ಎಂದು ಗುಲ್ಳನ್ನೆಬ್ಬಿಸಿದ್ದಾರೆ. ಅಂಥವರು ಒಂದು ಸಲ ದಾಸವಿಶ್ವಾಮಧಾಮವನ್ನು ಚೆನ್ನಾಗಿ ಓದಿನೋಡುವದು ಏಹಿತ. ಸುಮಾರು ನೂರಾ ಎಪ್ಪತ್ತು ವರುಷಗಳ ಹಿಂದೆ ರಚಿತವಾದ ಈ ಗ್ರಂಥದಲ್ಲಿ ಕಲಬ್ರಿಹ ಹಾಗೂ ಮಳಿಯೇಡಗಳು ಹೇಗಿದ್ದವು ಎಂಬುದರ ಅರಿವಾಗುತ್ತದೆ.

ಹುಟ್ಟು ಕನ್ನಡಿಗರಾಗಿದ್ದ ಮಹಾಮಹಿಮರಾದ ಶ್ರೀ ಸಮಭರಾಮಧಾಸರ ಪರಂಪರೆಯನ್ನು ಕನಾಟಕದಲ್ಲಿ ಉಳಿಸಿಕೊಂಡು ಬಂದವರಲ್ಲದೆ ಅವರ ಜೀವನದ ಮೇಲೆ ಎಂದೂ ನಿಶಿಸದಿದ್ದಂತಹ ಹೋಸ ಬೆಳಕನ್ನು ಬೆಳಗುವಂತೆ ಮಾಡಿದ ಕೀರ್ತಿಯ ಕನ್ನಡಿಗರಾದ “ಅತ್ಯರ್ಥಾಮಬ್ರಿಹ” ಅವರದಾಗಿದೆ. ಸಂತ ಸಮಾಜಕ್ಕೆ ಅವರು ಅತ್ಯದ್ಯುತವಾದ ನಂದಾದೀವಿಗೆಯನ್ನು ಇಟ್ಟಿದ್ದಾರೆ, ಇಂದು ಮಹಾರಾಷ್ಟ್ರದಲ್ಲಿಯ ಪ್ರತಿಯೋಬ್ಬಿ ಸಂತರ ಮನದಲ್ಲಿ ಹಾಗೂ ರಾಮಧಾಸರ ಪ್ರೇಮಿಗಳ ಮನದಲ್ಲಿ ನಾವು ಈ ದಿವ್ಯಚೋತಿಯನ್ನು ಕಾಣುವಂತೆ ಮಾಡಿದ್ದಾರೆ. ಇಂಥ ಮಹನೀಯರಿಗೆ ಜನಪ್ರಿಯತ್ವ ಕನ್ನಡನಾಡು ನಮಗೆ ವಿಶ್ಲೂಳನಷ್ಟೇ ಪೂಜ್ಯವಾದುದು. ರಾಮಧಾಸ ಭಕ್ತರು ಹೃದಯ ತುಂಬಿ ಹೇಳುವುದನ್ನು ಕೇಳಿದಾಗ ಕನ್ನಡಿಗರ ಹೃದಯವ ಕೃತಾರ್ಥ ಭಾವನೆಯನ್ನು ತಾಳುತ್ತದೆ.



ಆಧ್ಯಾತ್ಮಕ ಆಚಾರ್ಯ ಮಹಾರ ಕೋಡುಗೆ

ನಮ್ಮ ರಾಷ್ಟ್ರದ ದರ್ಶನಾಚಾರ್ಯರಲ್ಲಿ ಶ್ರೀ ಶಂಕರಾಚಾರ್ಯರು ಕೇರಳದಲ್ಲಿ ಜನಿಸಿದರು. ರಾಮಾನುಜಾಚಾರ್ಯರು ತಮಿಜುನಾಡಿನವರು. ಮೂರನೇಯವರಾದ ಆಚಾರ್ಯ ಮಹಾರ ಮಾತ್ರ ಅಪ್ಪಟಿ ಕನ್ನಡನಾಡಿನಲ್ಲಿ ಜನಿಸಿ ವಿಶ್ವಕ್ಕೆ ದ್ವೇತದರ್ಶನವನ್ನು ಬೋಧಿಸಿದ ಮಹಾಪುರುಷರೆನಿಸಿಕೊಂಡರು. ದಾರ್ಶನಿಕರು ಎಂದರೆ ದರ್ಶನವಾಸ್ತು ಪ್ರತಿಪಾದಕರು ಎಂದಭ್ರ. ಇದೇ ಮಾತನ್ನು ನ್ಯಾಯಕೋಶಕಾರರು “ತತ್ತ್ವಜ್ಞನ ಸಾಧನಂ ಶಾಸ್ತಂ” ಎಂದು ವಿವರಿಸಿರುವದುಂಟು.

ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಪ್ರದೇಶದಲ್ಲಿಯ ಪುಣ್ಯಕ್ಷೇತ್ರ. ಉಡು ಎಂದರೆ ಸರ್ವ, ದಕ್ಷಿಣ ಕನ್ನಡದಲ್ಲಿ ನಾಗಮಂಡಲ ಪೂಜೆ, ನಾಗಾರಾಥನೆ ಇವುಗಳಿಗೆ ಇಂದಿಗೂ ವಿಶೇಷ ಮಹತ್ವವಿದೆ. ಈ ನಾಡನ್ನು ಒಂದು ಕಾಲದಲ್ಲಿ ರಾಮಭೋಜನೆಂಬ ದೊರೆ ರಾಜ್ಯವನ್ನಾಳುತ್ತಿದ್ದನೆಂದು ಇತಿಹಾಸದ ಅಭ್ಯಾಸದಿಂದ ತಿಳಿದುಬರುತ್ತದೆ.

ಮಧ್ಯಾಚಾರ್ಯರು ಉಡುಪಿಯ ಸಮೀವವತ್ತಿನ ಸ್ಥಳವಾದ ಪಾಜಕ ಗ್ರಾಮದಲ್ಲಿ ಜನ್ಮಾಳಿದರು. ಈ ಮಹಾನುಭಾವರ

ಜೀವನಚರಿತ್ಯನ್ನು ಅರಿತುಕೊಳ್ಳಲು ಸಮದ್ವೇಷ ವಿಜಯವೇಂಬ ಸಂಸ್ಕತ ಕಾವ್ಯ ಗ್ರಂಥವೇ ಮೂಲಾಧಾರ. ಈ ಗ್ರಂಥವನ್ನು ರಚಿಸಿದವರು ಕವಿಕುಲ ತಿಲಕರೆನಿಸಿದ ಶ್ರೀವಿಕ್ರಮ ಪಂಡಿತಾಚಾರ್ಯರ ಮಕ್ಕಳಾದ ಸಾರಾಯಣ ಪಂಡಿತಾಚಾರ್ಯರು. ಆಚಾರ್ಯರನ್ನು ಹನುಮ, ಭೀಮ, ಮಧ್ಯ ಎಂದು ಆವತಾರತ್ಯಂಗಳಲ್ಲಿ ಅವರನ್ನು ವರ್ಣಿಸಿದುದು ವಿಶೇಷವೇನಿಸುವುದು.

ಶ್ರೀಮನ್ಧಾರಾಚಾರ್ಯರು ಕೃ.ಶ. ಗಣಿತರಲ್ಲಿ ಜನ್ಮಿದರೆಂದೂ ಭಾರತದಾದ್ಯಂತ ಜೀವೇಶ್ವರ ಬೇದವಾದವೇಂದೆನಿಸಿದ ದ್ವೇತಮತವನ್ನು ಪ್ರಚಾರ ಮಾಡುತ್ತಾ ಕೃ.ಶ. ಗಣಿತರಲ್ಲಿ ಅಧ್ಯತ್ಮರಾದರೆಂದೂ ಕೆಲವು ವಿದ್ವಾಂಸರ ಅಭಿಪ್ರಾಯವಿರುವದು.

ಕೃತಿ ರತ್ನಗಳು: ಆಚಾರ್ಯ ಮಧ್ಯರು ತಮ್ಮ ಜೀವಿತಾವಧಿಯಲ್ಲಿ ಮೂವತ್ತೇಳು ಕೃತಿರತ್ನಗಳನ್ನು ವೇದಾಂತ ಸಾಹಿತ್ಯಕ್ಕೆ ಒದಗಿಸಿದರು. ಈ ಮಾತನ್ನು ವ್ಯಾಸರಾಯರು ಕೃತಿರತ್ನಮಾಲಿಕಾ ಎಂಬ ಕೃತಿಯಲ್ಲಿ ವರ್ಣಿಸಿರುವುದುಂಟು. ಮಧ್ಯಾಚಾರ್ಯರಿಗೆ ಪೂರ್ವಪ್ರಜ್ಞರೆಂದೂ, ಅನಂದತೀರ್ಥರೆಂದೂ, ಸರ್ವಜ್ಞಾಚಾರ್ಯರ ರೆಂದೂ ಕರೆದಿರುವುದನ್ನು ಅವರ ಶಿಷ್ಟರಿಂದ ರಚಿತವಾದ ಅನೇಕ ಗ್ರಂಥಗಳಲ್ಲಿ ಕಾಣಬಹುದು. ಆಚಾರ್ಯರ ಗ್ರಂಥರಚನಾ ಶೈಲಿಯ ಅತ್ಯಂತ ಸುಲಭವಾ, ಗಾಂಭೀರ್ಯಾಯುಕ್ತವೂ, ವ್ಯವಹಾರ ಯೋಗ್ಯವೂ ಆದ ಸತ್ಯದ ಸಂದೇಶವಾಗಿದೆ ಎಂಬುದಾಗಿ ವಿದ್ವಾಂಸರು ಅಭಿಪ್ರಾಯಪಟ್ಟಿದ್ದಾರೆ. ಸತ್ಯಪೂರಿತ ಸಂದೇಶವನ್ನಿತ್ತ ಮಹಾ ವಿಭೂತಿಪುರುಷರೆಂದು ಮುಂದಿನ ಟೀಕಾಕಾರರೆಲ್ಲಾ ಇವರನ್ನು ಗೌರವದಿಂದ ಹೊಗಳಿರುವುದನ್ನು ನಾವು ಸಾಹಿತ್ಯಭ್ಯಾಸದಿಂದ ಅರಿತುಕೊಳ್ಳುವುದು.

ಜಗತ್ತು ಮಾತ್ರ ಸತ್ಯ, ಆತ್ಮ ಹಾಗೂ ಪರಮಾತ್ಮೆ ಎಂಬುದೆಲ್ಲ ಅತೀಂದ್ರಿಯ ಪ್ರಪಂಚ ಅದು ಕಲ್ಪನಾಚಾಲ ಎಂಬುದು ಭೌತಿಕವಾದವೇನಿಸಿದೆ. ಆತ್ಮವ್ಯಾಂದೇ ಸತ್ಯ, ದೃತ್ಯ ಪ್ರಪಂಚವು ಬರೀ ಭೂಮೆ ಎಂದು ವಾದಿಸುವ ಸಿದ್ಧಾಂತ ವಾದಿಗಳೂ ಇದ್ದಾರೆ.

ಇಂಥವರನ್ನು ಸಿಗುರಣ ಬ್ರಹ್ಮೋಪಾಸಕರೆಂದು ಗುರುತಿಸುವುದುಂಟು ಅದಕ್ಕೆ ಇಂಥ ಪಿಜಾರಗಳೀಲ್ಲ ಅಪೂರ್ವತೆಯಿಂದ ಕೂಡಿದವರುಳಾಗಿವೆ. ಕರ್ತವ್ಯ ಎಂದರೆ ಕೇವಲ ಅರಾದನೆ, ಪೂಜೆ, ಜಪ, ತಪ, ವ್ಯತಿಯಾಗಾದಿಗಳು ಅಥವಾ ಅವುಗಳ ಅನುಷ್ಠಾನಗಳಿಗೆ ಸೀಮಿತ ಎಂದು ಧಾರ್ಮಿಕಾರ್ಥಾರಮು. ದಿನದಲ್ಲಿತರ ಜೀವೆಯಲ್ಲಿ ತನ್ನನ್ನು ಸಮರ್ಪಿಸಿ ಕೊಳ್ಳುವುದು ಅಳ್ಳೇ ಮಹತ್ವದ ಕಾರ್ಯವನಿಸುವುದು. ಕಡ್ಡಾಯವಾಗಿ ಈ ಕೆಲಸವನ್ನು ಮಾಡಿಯೇ ತೀರಬೇಕು. ಈ ಮಾತನ್ನು ಸ್ವಷ್ಟವಾಗಿ ನಾರಿದವರು ಮಧ್ಯಾಚಾರ್ಯರು. ಅದುದರಿಂದಲೇ ಅವರ ಈ ಸಂದರ್ಭವನ್ನು ವಿಶ್ಲೇಷಣೆಗೆ ಹೆಚ್ಚಿನ ಗುರುತಿಸಲಾಗುವುದು. ಅಧ್ಯಾತ್ಮಾಗಳ ಪಿಜಾರಣೆ ಜಡವಾದ ಮತ್ತು ಈಶ್ವರ ದೈವ ಪೌರಾಣಗಳ ಶಾಮಸ್ಯ ಭಾವವನ್ನು ಎತ್ತಿತೋರಿಸಿದವರು ಅನಂದತೀರ್ಥರು. ಪಂಚಭೇದ ತಾರತಮ್ಯಯುತವಾದ ವಾದವನ್ನು ಒಹು ಸ್ವಷ್ಟ ರೀತಿಯಲ್ಲಿ ಅವರು ಬಿಡಿಸಿ ತೋರಿಸಿದ್ದಾರೆ. ಎಂಟುನೂರಾನ್ನಲ್ಲಿತ್ತು ವರುಷಗಳ ಚಿಂದೆ ಮಂಡಿಸಲಾದ ಈ ಸಿದ್ಧಾಂತವನ್ನು ಜೀವೇಶ್ವರಭೇದವಾದ ಶಿದ್ಧಾಂತವೆಂದೇ ಗುರುತಿಸಲಾಗುತ್ತಿದೆ. ಈಶ್ವರ ಎಂದರೆ ಸೃಷ್ಟಿಕರ್ತನಾದ ಭಗವಂತ. ಇನ್ನು ದಾಸನೆಂದರೆ ಜೀವ. ಈ ಭೇದವಾದ ತತ್ವವನ್ನು ಆರೋಪಿಸಿ ನಂತರ ಬಂದ ಹರಿದಾಸರು ಜನಮನಕ್ಕೆ ಸುಲಭವಾಗಿ ಸ್ವಂದರ್ಶಿಸಬಹುದಾಗಿ ತಮ್ಮ ಕೃತಿಗಳಲ್ಲಿ ಗೀತರೂಪಕಗಳಲ್ಲಿ ರಚಿಸಿ ತೋರಿಸಿದ್ದಾರೆ. ಆಚಾರ್ಯರ ಮತವು ಭಕ್ತಿಪ್ರದಾನವಾದ ಮತವೆಂದೆನಿಸಿ ಕೊಂಡಿದೆ.

ವಿಜಯದಶಮಿಯ ಶುಭದಿನದಂದು ಕ್ಷೇತ್ರಪಾಲ ಉಡುಪಿಯ ಆಸಂತೇಶ್ವರನ ದರ್ಶನ ಪಡೆದು ಮದ್ಯಗೇಹಭಟ್ಟರು ಪಾಜಕಕ್ಕೆ ಬಂದಾಗ ಶುಭವಾರ್ತೆಯನ್ನು ಕೇಳಿದರು. ವಂತೋದಾರಕನ ಜನವವು ಯಾರ್ಥವನ್ನಂಟು ಮಾಡಿತು. ಕಡುಬಡತನದಲ್ಲಿದ್ದ ಈ ಕುಟುಂಬದ ಪರಿಸ್ಥಿತಿಯನ್ನು ಕಂಡು ಪಕ್ಷದ ಮನೆಯವರು ಮಗುವಿಗಾಗಿ ಹಸುವನ್ನು ತಂದು ಕಟ್ಟಿದರು. ಒಂದು ಸುಮುಹೂರ್ತದಲ್ಲಿ ಭಟ್ಟರು ಮಗನಿಗೆ “ವಾಸುದೇವ” ಎಂದು ನಾಮಕರಣ ಮಾಡಿದರು.

ಪುಟ್ಟಿ ಬಾಲಕನ ಆಟಪಾಟಗಲನ್ನು ನೋಡುವುದರಲ್ಲಿ ದಂಪತ್ತಿಗಳು ಸ್ನೇಹಸುವಿವನ್ನು ಅನುಭವಿಸತ್ತೊಡಗಿದರು. ದಿನಗಳೆಂತೆಲ್ಲಾ ಅಂಬೆಗಾಲಿಡುವುದನ್ನು ಹೀಂದೆ ತಣ್ಣಿ ಈಗ ಪುಟ್ಟಿ ಪುಟ್ಟಿ ಹೆಚ್ಚೆಗಳನ್ನಿಡತ್ತೊಡಗಿದನು. ಮನೆತುಂಬಾ ಜಲಿಸುತ್ತಿದ್ದ ವಾಸುದೇವ ಇದ್ದಕ್ಕಿದ್ದಂತೆ ಕಾಣೆಯಾದನು. ಆಗ ದಂಪತ್ತಿಗಳಿಗೆ ಆಕಾಶವೇ ಕಳಚಿ ಬಿಧ್ಯಂತಾಯಿತು. ಪರಿಸರವನ್ನೆಲ್ಲ ಶೋಧಿಸಿದರು. ಹತಾಶರಾಗಿ ದೇವನಲ್ಲಿ ಮೋರೆ ಹೋದರು. ಸಾಯಂಕಾಲ ಗೋಧೂಲಿ ಸಮಯದಲ್ಲಿ ಹಸುವಿನ ಬಾಲ ಹಿಡಿದುಕೊಂಡು ವಾಸುದೇವ ಕಾಡಿನಿಂದ ಮರಳಿ ಬರುತ್ತಿರುವುದನ್ನು ಕಂಡಾಗ ಹೋದ ಪ್ರಾಣವೇ ಮರಳಿ ಬಂತಂತೆನಿಸಿತು. ತಾಯಿ ಭರದಿಂದ ಮುಂದೆ ಬಂದು ಮಗುವನ್ನೆತ್ತಿ ಮುದ್ದುಡಿದಳು.

ಬಾಲಕನಾದ ವಾಸುದೇವನು ಒಮ್ಮ ಕುಶಾಗ್ರಮತಿಯಾಗಿದ್ದನು. ಅತನಿಗೆ ಬಂದು ಸಲ ಹೇಳಿದುದನ್ನು ವುನಃ ಹೇಳಿಸಿಕೊಳ್ಳುವುದು ಸರಿಬರುತ್ತಿರಲಿಲ್ಲ. ಈ ವಿಲಕ್ಷಣವಾದ ಬುದ್ಧಿಯು ಅನೇಕ ಸಲ ತಂದೆಯನ್ನು ಅಚ್ಚರಿಯನ್ನುಂಟು ಮಾಡುತ್ತಿತ್ತು. ಮಗನು ಬೆಳೆದು ದೊಡ್ಡವನಾದಂತೆಲ್ಲಾ ಮಾತಾಪಿತೃಗಳಿಗೆ ಅತನನ್ನು ಉಪನೀತನಾಗ್ನಿ ಮಾಡಿ ಬಾಲವಟುವಿನ ರೂಪದಲ್ಲಿ ಕಂಡು ಆನಂದಪಡುವ ಹಂಬಲ ಬೆಳೆಯತ್ತೊಡಗಿತು. ಅದಕ್ಕಾಗಿ ಒಳ್ಳೆಯ ಮುಹೂರ್ತವನ್ನು ನಿಗದಿ ಪಡಿಸಿಕೊಂಡರು. ದ್ವಿಜತ್ವ ಸ್ವೀಕಾರ ಮಾಡಿದ ಮಗು (ವಟು) ಮಾತೆ ವೇದವತೀಯ ಮುಂದೆ ಬಂದು ನಿಂತು “ಭವತೀ ಫಿಕ್ಕಾಂ ದೇಹಿ” ಎಂದಾಗ ಆನಂದದಿಂದ ಅವಳ ಕಣ್ಣಾಲೆ ತುಂಬಿ ಬಂದವು. ತನ್ನ ತಾಯಿತನ ಸಾರ್ಥಕವಾಯಿತೆಂದು ಕೃತಾರ್ಥಭಾವ ತಾಳಿದಳು. ಭಟ್ಟರು ವಟುವನ್ನು ತೋಟಿಂತಿಲ್ಲಾಯರಲ್ಲಿ ಪ್ರಾಫಮುಕ ವಿದ್ಯಾಭ್ಯಾಸಕ್ಕಾಗಿ ಕಳಿಸತ್ತೊಡಗಿದರು.

ದಿನಗಳೆಂತೆಲ್ಲಾ ವಾಸುದೇವನು ಅಂತಮುಖ್ಯಯಾಗತ್ತೊಡಗಿದ. ಸಂಸಾರಿಗಳಿಗಿಂತ ಸರ್ವಸಂಗ ಪರಿತ್ಯಾಗವೇ ಯೋಗ್ಯ ಎಂಬ ವಿಚಾರವು ಅಂತರಂಗದಲ್ಲಿ ಮಂಥನಗೊಳ್ಳತ್ತೊಡಗಿತು. ತನ್ನ ಈ ವಿಚಾರವನ್ನು

ಮಾತಾಪಿತ್ರಗಳಿಗೆ ತಿಳಿಸಿದಾಗ ತಿವರು ಗಾಬಿರಿಗೊಂಡರು. ಇದೆಲ್ಲಿಟ್ಟು ಮಗನು ಸನ್ಯಾಸಿಯಾದರೆ ಮುಂದೆ ತಮ್ಮ ಗತಿ ಪನು ಎಂದು ಚಿಂತಿಸತ್ತೂಡಿಗದರು. ಆಗ ತನಗೊಬ್ಬ ತಮ್ಮನು ಯಟ್ಟಿದ ಮೇಲಾದರೂ ಸನ್ಯಾಸದಿಕ್ಕೆಗೆ ಅಪ್ಪಣಿ ಕೊಡಿರಿ ಎಂದು ವಾಸುದೇವನು ತಿವರನ್ನು ಸಮಾಧಾನಪಡಿಸಿದನು.

ಅಂತರಂಗದಲ್ಲಿ ಸದಾಕಾಲವೂ ಚಿಂತಿಸುತ್ತಿದ್ದ ಮನೋಭಯಕ್ಕೆಯು ಸಿದ್ಧಿಸುವಂತಹ ಯೋಗವು ಸನ್ಯಾಸಿತವಾಯಿತು. ಉದುಪಿಯ ಅನಂತೇಶ್ವರ ದೇವಾಲಯದಲ್ಲಿ ಯತಿಗಳ ಬಿಡಾರವಾಗಿದೆ ಎಂದು ತಿಳಿದೂದನೆ ತಕ್ಷಣವೇ ಆತನು ಉದುಪಿಗೆ ಹೊರಟುಬಿಟ್ಟನು. ಗುರುಗಳಿಗೆ ಸಾಷ್ವಾಂಗ ಸಮಾಖ್ಯರ ಮಾಡಿ ಸನ್ಯಾಸದಿಕ್ಕೆಯನ್ನಿತ್ತು ಆಸುಗ್ರಹಿಸಬೇಕೆಂದು ಆನಂದವಾಗಿ ಪ್ರಾರ್ಥನೆ ಮಾಡತ್ತೂಡಿಗದನು. ಬಾಲಕನ ಮನೋನಿಧಾರವನ್ನು ಕಂಡು ಅಚ್ಯುತಪ್ರೇಕ್ಷರಿಗೆ ಅಚ್ಚರಿಯನಿಸಿತು. ಆತನ ಮುಖಿಲಕ್ಷಣಗಳನ್ನು ಆವಲೋಕಿಸಿದಾಗ ಈತ ಅಸಾಮಾನ್ಯ ಬಾಲಕನೆಂಬ ಭಾವನೆ ಮೂಡಿತು. ಸುತ್ತೀತರಾದ ಅಚ್ಯುತಪ್ರೇಕ್ಷರು ನೇತ್ಯಾವತಿ ನದಿಯ ದಂಡೆಯ ಮೇಲಿರುವ ಕಾತ್ಯಾಡಿಮರಶದಲ್ಲಿ ಶಾಸ್ತ್ರೋಕ್ತವಾದ ಪದ್ದತಿಯಂತೆ ವಾಸುದೇವನಿಗೆ ಸನ್ಯಾಸದಿಕ್ಕೆಯನ್ನಿತ್ತು “ಪೂರ್ಣಪ್ರಜ್ಞ” ಎಂದು ನಾಮಕರಣ ಮಾಡಿದರು.

ಆಶ್ರಮಾನಂತರ ಗುರುಗಳೊಂದಿಗೆ ಕೆಲವು ಕಾಲ ಕಳೆದ ನಂತರ ಪೂರ್ಣಪ್ರಜ್ಞರು ಯಾತ್ಯಾಶ್ರಮ ಧರ್ಮದಂತೆ ಪರ್ಯಾಟನಾ ಕಾರ್ಯದಲ್ಲಿ ನಿರತರಾದರು. ಗುರುಗಳ ಅಪ್ಪಣಿ ಪಡೆದು ಮೊದಲು ವಿಷ್ಣುಮಂಗಲ. ಗ್ರಾಮಕ್ಕೆ ಒಂದರು. ಅನಂತರ ತಿರುವನಂತಪುರಕ್ಕೆ ಹೋಗಿ ಅನಂತ ಪದ್ಧನಾಬನ ದರ್ಶನ ಪಡೆದು ಮುಂದೆ ರಾಮೇಶ್ವರ, ಕನ್ನಾಕುಮಾರಿ ಮೊದಲಾದ ದಕ್ಷಿಣ ದೇಶದ ತೀರ್ಥಸ್ಥಳಗಳಲ್ಲಿ ಸಂಚಾರ ಮಾಡಿ ಮರಳಿದರು.

ಪೂರ್ಣಪ್ರಜ್ಞರ ಜೀವನದಲ್ಲಿ ಮಹತ್ತಪೂರಿತವಾದ ಒಂದು ಘಟನೆಯು ನಡೆಯಿತು. ಕುಂಬಳೆ ಪ್ರಾಂತದ ಕಾವು ಎಂಬಲ್ಲಿರುವ

ದೇವಸ್ಥಾನದಲ್ಲಿ ಕರಿಕುಲತೀಲಕ, ಜತುಶಾಸ್ಕೋರ್ಮೀದ ಅಢ್ಯೆತದರ್ಶನ ಸಾಗರ ಎಂದು ಬ್ರಾಹ್ಮತರಾಗಿದ್ದ ಶ್ರೀಪತಿಮು ಪಂಡಿತಾಚಾರ್ಯರಂಬ ಘನವಿದ್ವಾಂಸರೋಡನೆ ಯದಿಸ್ಯೆದು ದಿನಗಳ ಕಾಲ ಪಕ್ಷಿಕಾರವಾಗಿ ವ್ಯಾಕ್ಯಾಧರವು ನಡೆಯಿತು. ಪಂಡಿತರು ಮಂಡಿಸಿದ ಪೂರ್ವಪಕ್ಷಗಳಿಗಲ್ಲ ಆಚಾರ್ಯ ಮಧ್ಯರು ಸಮಾಧಾನಕಾರಕ ಉತ್ತರವಸ್ತುತ್ವ ಅವರ ವಾದವನ್ನು ಖಂಡಿಸಿ ನಿರುತ್ತರರನ್ನಾಗಿ ಮಾಡಿದರು. ಪೂರ್ವಪ್ರಜ್ಞರ ಸಿದ್ಧಾಂತವೇ ಸರಿಯಾದ ಸಿದ್ಧಾಂತ ಎಂಬುದನ್ನು ಮನದಟ್ಟಿ ಮಾಡಿಕೊಂಡ ಶ್ರೀಪತಿಮು ಪಂಡಿತಾಚಾರ್ಯರು ತಮ್ಮ ಮಗನಾದ ನಾರಾಯಣ ಪಂಡಿತ ಹಾಗೂ ಶಿಷ್ಯ ಪರಿವಾರದೊಂದಿಗೆ ಅನಂದತೀರ್ಥರಿಗೆ ಶರಣಾಗತರಾಗಿ ದ್ವೈತದೀಕ್ಷೆಯನ್ನು ಪಡೆದುಕೊಂಡರು. ಮುಂದೆ ಪಂಡಿತಾಚಾರ್ಯರ ಮಕ್ಕಳಾದ ನಾರಾಯಣಪಂಡಿತರಿಂದಲೇ ಗುರುಗಳ ಮಹತೀಯನ್ನು ಸಾರುವ ಸಮಧ್ವಿಜಯ ಎಂಬ ಶಾಷ್ಟಿ ಹೊರಹೊಮ್ಮೆ ಬರುವಂತಾಯಿತು. ಆಚಾರ್ಯ ಮಧ್ಯರ ಜೀವನ ಚರಿತ್ರೆಗೆ ಈ ಗ್ರಂಥದ ವಿನಃ ಬೇರಾವ ಗ್ರಂಥವೂ ಇಲ್ಲ. ಅಭ್ಯಾಸಿಗರು ಇದನ್ನು ಗಮನಿಸಬೇಕಾದುದು ಅಗತ್ಯ.

ಶ್ರೀಮದಾನಂದತೀರ್ಥರು ತಮ್ಮ ಸಿದ್ಧಾಂತದ ಸಾರವನ್ನು ಈ ರೀತಿಯಲ್ಲಿ ವರ್ಣಿಸಿರುವದುಂಟು.

ಶ್ರೀಮಿತಾಮಲ ಸತ್ಯವಚೇ ಪರಮಮ್
ಶಫತೇರಿತ ಮುಚ್ಚಿತ ಬಾಮುಯುಗಂ।
ನಯರೇ ಪರಮೋ ನಯರೇಸದ್ಯರಃ
ಪರಮಃಷ್ಠತು ಸರ್ವಚಿದಾತ್ಮಗಣಾತ್॥

ಎರಡೂ ಕೈಗಳನ್ನು ಮೇಲೆತ್ತಿ ಶಪಥಪೂರ್ವಕವಾಗಿ ಹರಿಯೇ ಪರಮ ದೈವ, ಆತ ಸರ್ವೋತ್ತಮನಾಗಿದ್ವಾನೆ ಎಂದು ಹೇಳುವೇ. ಪೂರ್ವಪ್ರಜ್ಞರು ತಮ್ಮ ಮೂವತ್ತೇಳು ಗ್ರಂಥಗಳಲ್ಲಿ ಸಾರಿದ ದ್ವೈತತ್ವದ ಸಾರವನ್ನು ವ್ಯಾಸರಾಯರು ಒಂದು ಶ್ಲೋಕದಲ್ಲಿ ಸಂಗ್ರಹರೂಪವಾಗಿ ಹೀಗೆ ಹೇಳಿರುವುದುಂಟು.

ಶ್ರೀ ಮನ್ವದ್ವಾಮತೇ ಪರಿಃ ಪರತರಃ
 ಸತ್ಯಂ ಜಗತ್ ತತ್ತತೋಭೇದೋ
 ಜೀವಗಣಃ ಪರೇರನುಷರಾಃ
 ನೀಂಹೋಚ್ಯಭಾವಂಗತಾಃ
 ಮುಕ್ತಿಪ್ರೇಜಸುಖಾನುಭೂತಿರಮಲಾ
 ಭಕ್ತಿಶ್ವ ತತ್ವಾದಂ ಹೃಕ್ಷಾದಿ
 ಶ್ರೀತಯಂ ಪ್ರಮಾಣ ಮವಿಲಾ
 ಮಾನ್ಯಕವೇದೋ ಪರಿಃ

ಈ ಶ್ಲೋಕದಿಂದ ಒಂಬತ್ತು ಪ್ರಮೇಯಗಳನ್ನು ಪಿವರವಾಗಿ
 ಬಿಡಿಬಿಡಿಸಿ ತೋರಿಸಲಾಗಿದೆ.

ಅಚಾರ್ಯರು ಒಂದು ದಿನ ಸಮುದ್ರ ಸ್ವಾನಕ್ಕೆಂದು ಹೋದಾಗ
 ಒಂದು ಯಾಡಗು ಬಿರುಗಾಳಿಗೆ ಸಿಕ್ಕಿ ತತ್ತರಿಸುತ್ತಿರುವದನ್ನು ಕಂಡರು.
 ಆಗ ತಮ್ಮ ಯೋಗಬಲದಿಂದ ಆ ನೌಕೆಯು ಸುರಕ್ಷಿತವಾಗಿ ದಡವನ್ನು
 ತಲಪುವಂತೆ ನೋಡಿಕೊಂಡರು. ವಿಪತ್ತಿನಿಂದ ಪಾರಾದ ನೌಕೆಯು
 ಒಡೆಯನು ಅಚಾರ್ಯರ ಸೇವೆಗೆಂದು ಮುಂದೆ ಒಂದು ನಿಂತಾಗ ಆ
 ನೌಕೆಯಲ್ಲಿರುವ ಎರಡು ಗೋಪಿಂಚಿಂದನ ಉಂಡೆಗಳನ್ನು ಮಾತ್ರ
 ಬೇಡಿದರು. ಆವುಗಳಲ್ಲಿದ್ದ ಮುದ್ದಾದ ಸಾಲಿಗ್ರಾಮ ಶಿಲೆಯ
 ವಿಗ್ರಹಗಳಲ್ಲಿ ಒಂದನ್ನು ವಡಭಾಂಡೇಶ್ವರದಲ್ಲಿಯೂ, ಇನ್ನೊಂದನ್ನು
 ಉಡುಪಿಯಲ್ಲಿಯೂ ಪ್ರತಿಷ್ಠಾಪನೆ ಮಾಡಿದರು.

ಆ ಸುಂದರ ವಿಗ್ರಹವೇ ಉಡುಪಿಯ ಶ್ರೀಕೃಷ್ಣ ದೇವಾಲಯದಲ್ಲಿ
 ಕಡಗೋಳು ಕೃಷ್ಣನಾಗಿ ಅಷ್ಟಮತಾಧೀಶರಿಂದ ಇಂದಿಗೂ
 ಪೂಜಿಗೊಳ್ಳುತ್ತಿರುವನು. ಉಡುಪಿಯಲ್ಲಿರುವ ಆಷ್ಟಮತಗಳಂತೆ ಘಟ್ಟದ
 ಮೇಲೆಯೂ ಸಹ ನಾಲ್ಕು ಮತಗಳನ್ನು ಪ್ರತಿಷ್ಠಾಪನೆ ಮಾಡಿ ಭಾರತದ
 ಉದ್ದಗಲಕ್ಕೂ ಸಂಚರಿಸಿ ಆ ಮತಾಧೀಶರು ದ್ವೇತಮತವನ್ನು ಪ್ರಚಾರ
 ಮಾಡುವಂತೆ ನೋಡಿಕೊಂಡರು.

ಪ್ರಾರ್ಥಣೆಪ್ರಜ್ಞರು ತಾವು ಕೃತಿಗಳನ್ನು ರಚಿಸಿದಾಗಲೇಲ್ಲ ಬದರಿಗೆ ಹೋಗಿ ಶ್ರೀಮನ್ನಾರಣನಿಗೆ ಗ್ರಂಥಗಳನ್ನು ಸಮರ್ಪಿಸಿ ಬರುತ್ತಿದ್ದರು. ಹೀಗೆ ಮರಳಿ ಬಂದು ಉಡುಪಿಯ ಅನಂತೇಶ್ವರ ದೇವಾಲಯದಲ್ಲಿ ಪಾಠನಿರತರಾದಾಗ ಅವರ ಮೇಲೆ ಹೂವಿನ ಮಳೆ ಸುರಿಯತೊಡಗಿತು. ಶಿವ್ಯರು ನೋಡನೋಡುತ್ತಿದ್ದಂತೆ ಪುನಃ ಅವರು ಬದರಿಗೆ ಪ್ರಯಾಣ ಮಾಡಿದರೆಂದು ಇಂದಿಗೂ ಅಘಶ್ಯರಾದ ಆ ಸ್ಥಳವನ್ನು ಅನಂತೇಶ್ವರ ದೇವಾಲಯದಲ್ಲಿ ತೋರಿಸುವುದುಂಟು.

ರಜತಪೀಠ ಅಥವಾ ಉಡುಪಿಯಲ್ಲಿ ಅಘಶ್ಯರಾದರೂ ಸಹ ಬದರೀ ಕ್ಷೇತ್ರದಲ್ಲಿ ದ್ವೈತದೀಕ್ಷಾಧ್ಯಕ್ಷರಾದ ಭಕ್ತರಿಗೆ ಸದಾ ಕಾಲಪೂರ್ಣನವನ್ನೀಯಲು ವಾಸವಾಗಿರುತ್ತೇನೆ ಎಂದು ಆಚಾರ್ಯರೇ ಹೇಳಿರುವುದಾಗಿ ತಿಳಿದುಬರುವದು.



ಯೋಗಿ ಶ್ರವ್ಯಪ್ರೇಮ

ಹಾಶ್ವಿರದ ಯುವರಾಜರು ಹಾಗೂ ರಾಜ್ಯಪಾಲರು ಮತ್ತೂ ಕೇಂದ್ರಸರ್ಕಾರದ ಮಂತ್ರಿಗಳೂ ಆಗಿದ್ದ ಡಾ॥ ಕರಣಸಿಂಗರು ಗಣರಾಜ್ಯ ತಮ್ಮ ಆತ್ಮ ಚರಿತ್ರೆಯನ್ನು ಬರೆದು ಪ್ರಸಿದ್ಧಗೊಳಿಸಿದ್ದಾರೆ. ಶ್ರೀಯುತರು ಈ ಗ್ರಂಥದ ಮೊದಲನೆಯ ಭಾಗಕ್ಕೆ “ಯುವರಾಜ” ಎಂಬ ಹೆಸರನಿಟ್ಟಿದ್ದರೆ ಎರಡನೆಯ ಭಾಗಕ್ಕೆ “ರಾಜಪ್ರಮುಖ” ಎಂಬ ಹೆಸರನಿಟ್ಟಿದ್ದಾರೆ. ಗ್ರಂಥದ ಗಳ ಅನೇ ಪ್ರಟಿದಲ್ಲಿ ಗಣರಾಜ್ಯ ಬಿನಾರಸ ಹಿಂದೂ ವಿಶ್ವವಿದ್ಯಾಲಯ ಹಾಗೂ ಲವಿನ್‌ ವಿದ್ಯಾಪೀಠದಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ ರೋನಾಲ್ಡ್ ನಿಕ್ಸನ್‌ರನ್ನು ಚುರಿತು ಸಾದ್ಯಂತವಾಗಿ ವಿವರಗಳನ್ನೊಳಗೊಂಡಿಸಿದ್ದಾರೆ.

ತಾವು ಈವರೆಗೆ ಅಭ್ಯಾಸಮಾಡಿದ ಗ್ರಂಥಗಳಲ್ಲಿ ಗಣರಾಜ್ಯ-ಜಿಂರಲ್ಲಿ ಪ್ರಕಟವಾದ ದಿಲೀಪ ಕುಮಾರರಾಮ್ ಇವರಿಂದ ರಚಿತವಾದ ಅಮಾಂಗ ದಿ ಗ್ರೇಟ್-ಗ್ರಂಥವು ಬಹು ಮಹತ್ವದ್ದಾಗಿತ್ತು ಹಾಗೂ ಒಟ್ಟಾಂಡರಸಲ್, ರೋಮ್ ರೋಲಾರ್, ಮಹಾತ್ಮಾಗಾಂಧಿ, ರವೀಂದ್ರನಾಥ ಟಾಗೂರ್ ಮತ್ತು ಅರವಿಂದ ಫೌಂಡ್ ಇವರೆಲ್ಲರ ಗ್ರಂಥಗಳನ್ನು ಅವಲೋಕನ ಮಾಡಿದ್ದರೆಂದೂ, ಆದರೆ ಆಂಗ್ಲ ಗ್ರಂಥಗಳನ್ನು ಭಾರತಕ್ಕೆ ಬಂದು ಸಂನ್ಯಾಸ ದೀಕ್ಷೆ ಸ್ವೀಕರಿಸಿ ಹಿಮಾಲಯದ ನಿಸಗ್ ನಿವಾಸಿಗಳಾಗಿ ತಪಗ್ರೇದ ಯೋಗಿಕೃಷ್ಣ ಪ್ರೇಮ

(ರೋನಾಲ್ಡ್ ನಿಕ್ಸನ್) ಇವರ ಸಾನಿಧ್ಯ ಹಾಗೂ ಸಹಪಾಸ ಮೆರೆತುದು ತಮ್ಮ ಜೀವನದ ಪೂರ್ವಸುಕೃತದ ಫಲ ಎಂದು ಹೇಳಿ ರೋನಾಲ್ಡ್ ಪೂರ್ವಾಶ್ರಮದ ವಿವರಗಳನ್ನೊದಗಿಸಿರುವುದು ಮಹತ್ವದ ವಿಷಯವಾಗಿದೆ.

ವಿಶ್ವದ ಮೊದಲನೆಯ ಮಹಾಯುದ್ಧ ನಡೆದಾಗ ರೋನಾಲ್ಡ್‌ರು ಬ್ರಿಟಿಷ್ ವಾಯು ಪಡೆಯಲ್ಲಿ ಅಧಿಕಾರಿಗಳಾಗಿದ್ದರು. ನಂತರ ಮಹಾಯುದ್ಧವು ಮುಗಿದಾಗ ಆವರು ಭಾರತಕ್ಕೆ ಬಂದು ಲಬಿಸ್ತೇ ವಿದ್ಯಾಪೀಠದಲ್ಲಿ ಅಧ್ಯಾಪಕರಾಗಿ ಸೇವೆಯನ್ನಾರಂಭಿಸಿದರು. ಆ ಕಾಲದಲ್ಲಿ ವಿದ್ಯಾಪೀಠದ ಕುಲಗರುಗಳೆಂದು ಚಕ್ರವರ್ತಿಗಳೆಂಬುವವರು ಕೆಲಸ ಮಾಡುತ್ತಿದ್ದರು. ಆವರ ಧರ್ಮಪತ್ರಿ ಅಧ್ಯಾತ್ಮ ಭಾವದವರಾಗಿದ್ದರು. ಜನರು ಆ ತಾಯಿಯನ್ನು ಯಶೋದಾಮಾಯಿ ಎಂದು ಕರೆಯುತ್ತಿದ್ದರು. ಈ ತಾಯಿಯು ಸರ್ವಸಂಗ ಪರಿತ್ಯಾಗ ಮಾಡಿ ಒಮಾಲಯದ ತಪ್ಪಲು ಪ್ರದೇಶಕ್ಕೆ ಬಂದು ತಪವನ್ನಾಚರಿಸಿತೋಡಿದರು. ಮುಂದೇ ಎಷ್ಟೋ ವರುಷಗಳಾದ ಮೇಲೆ ನಿಶ್ಚಯಾದ ಈ ತಾಯಿಯನ್ನು ಮುಡುಕಿಕೊಂಡು ಬಂದು ಅವರಿಂದ ಉಪದೇಶವನ್ನು ಪಡೆದು ಸಂನ್ಯಾಸ ಜೀವನನ್ನಾರಂಭಿಸಿದರು. “ಯೋಗಿ ಕೃಷ್ಣ ಪ್ರೇಮ” ಎಂಬ ಹೆಸರಿನಿಂದ ಆವರ ಸನ್ಯಾಸ ಜೀವನವು ಪ್ರಾರಂಭವಾಯಿತು. ಯಶೋದಾಮಾಯಿ ಆಲ್ಯೋರಾದಿಂದ ಸ್ವಲ್ಪ ದೂರದಲ್ಲಿದ್ದ ‘ನೀರ್ಋತೊಲಾ’ ಎಂಬ ಗ್ರಾಮದಲ್ಲಿ ಪುಟ್ಟಿದಾದ ಕೃಷ್ಣ ಮಂದಿರವನ್ನು ಕಟ್ಟಿಕೊಂಡು ವಾಸವಾಗಿದ್ದರು. ಕಾಲಾಂತರದಲ್ಲಿ ಇನ್ನೂ ಕೆಲವರು ಆಂಗ್ಲ ಶಿಷ್ಯರು ಆಶ್ರಮಕ್ಕೆ ಬಂದರು. ಆವರಲ್ಲಿ ಒಟ್ಟಿಗೆ ಹರಿದಾಸ ಎಂದೂ ಇನ್ನೊಬ್ಬರಿಗೆ ಶ್ರೀ ಮಾಥವ ಆಶಿಷ ಎಂದೂ ನಾಮಕರಣ ಮಾಡಲಾಯಿತು. ಇವರಲ್ಲದೆ ಬೇರೆ ಕೆಲವು ಭಾರತೀಯ ಸಾಧಕರೂ ನೀರ್ಋತೊಲಾದ ಆಶ್ರಮದಲ್ಲಿದ್ದು ಕೊಂಡು ತಮ್ಮ ಸಾಧನೆಗಳಲ್ಲಿ ನಿರತರಾಗಿದ್ದರು.

ಕೃಷ್ಣಪ್ರೇಮರು ಅಧ್ಯಾತ್ಮದಲ್ಲಿ ವಿಶೇಷ ಸಾಧನೆ ಹೊಂದಿದವ ರಾಗಿದ್ದರು. ಒಳ್ಳೆ ಚಿಕಿತ್ಸಕ ಬುದ್ಧಿಯವರಾಗಿದ್ದರು. ಕೇಂಬ್ರಿಜ್ ವಿಶ್ವವಿದ್ಯಾಲಯದ ಪದವಿಧರರಾಗಿದ್ದರು. ಸಂಸ್ಕತ ಹಾಗೂ ಪಾಲಿ

ಮತ್ತೂ ಹಿಂದೀಭಾಷೆಗಳಲ್ಲಿ ಒಳ್ಳೆ ಪ್ರಭುತ್ವ ಪಡೆದವರಾಗಿದ್ದರು. ಇವರಿಂದ ಬರೆಯಲ್ಪಟ್ಟ ಲೇಖನಗಳು ಭಾರತದ ಸುಪ್ರಸಿದ್ಧ ದಿನ ಪತ್ರಿಕೆಗಳಲ್ಲಿ ಹಾಗೂ ವಾರಪತ್ರಿಕೆಗಳಲ್ಲಿ ಪ್ರಸಿದ್ಧವಾಗಿದ್ದವು. ‘ಇನಿಷಿಯೇಷನ್ ಇನ್ ಟು ಯೋಗ’ ಅಥವಾ ಯೋಗದ ಪರಿಚಯ ಎಂಬ ಇವರ ಗ್ರಂಥವಂತೂ ವಿಶ್ವಖಾತಿಯನ್ನು ಗಳಿಸಿತ್ತು. ಇದಲ್ಲದೆ ಭಗವದ್ವಿತೀಯಲ್ಲಿ ಯೋಗ ಹಾಗೂ ಕರ್ತೋಪನಿಷತ್ತಿನಲ್ಲಿ ಯೋಗ ಎಂಬ ಎರಡು ಗ್ರಂಥಗಳು ಪ್ರಕಟವಾಗಿದ್ದವು. ಶ್ರೀಯತರು ತಮ್ಮ ಈ ಗ್ರಂಥಗಳಲ್ಲಿ ಯೋಗದ ಗುಹ್ಯವನ್ನು ಕುರಿತು ವಿಶೇಷವಾಗಿ ಚರ್ಚಿಸುತ್ತಿದ್ದರು. ಅಲ್ಲದೆ ಪಾಶ್ಚಾತ್ಯದಲ್ಲಿ ಯೋಗಾಭ್ಯಾಸದಲ್ಲಿ ನಿರತರಾದ ಅನೇಕರ ಅನುಭವಗಳನ್ನೂ ದರ್ಶಿಸಿದ್ದರು. ಆಧ್ಯಾತ್ಮಾದವು ಕೇವಲ ಯಾವುದಾದರೂಂದು ಧರ್ಮಕ್ಕೆ ಅಂಟಿಕೊಳ್ಳಲ್ಪಡೆ ಅದು ವಿಶ್ವವ್ಯಾಪ್ತಿಯನ್ನೊಳಗೊಂಡ ವಿಷಯವಾಗಿದೆ ಎಂಬುದು ಅವರ ಸಿದ್ಧಾಂತವಾಗಿತ್ತು. ಅವರು ಶ್ರೀಕೃಷ್ಣನ ಅನನ್ತ ಭಕ್ತರಾಗಿದ್ದರು, ಆ ಮದಾನುಭಾವನನ್ನು ಕುರಿತು ಬರೆಯುವಾಗ ತಾಕೂರ ಎಂಬ ಶಬ್ದ ಪ್ರಯೋಗವನ್ನು ಮಾಡುತ್ತಿದ್ದರು. ಈ ಮಹನೀಯರ ಸಾಧನೆ ಹಾಗೂ ಅವರು ಪ್ರತಿಪಾದಿಸಿದ ತತ್ವಗಳನ್ನಭ್ಯಾಸ ಮಾಡಿದ ಅರವಿಂದಫೌಂಡೇಷನ್‌ನ ಸಮ ತಮ್ಮ ಗ್ರಂಥಗಳಲ್ಲಿ ಧನ್ಯೋದ್ಯಾರಗಳನ್ನು ವ್ಯಕ್ತಪಡಿಸಿದುದುಂಟು.

ರಾಜ ಪ್ರಮುಖಿರಾದ ಕರಣಸಿಂಗರು ಈ ಮಹಾ ಮೇಧಾವಿಗಳೊಂದಿಗೆ ಕಳೆದ ದಿನಗಳು ಹಾಗೂ ಸಂದರ್ಶನದ ಅನುಭವವನ್ನು ಕುರಿತು ಈ ರೀತಿ ಹೇಳಿಕೊಂಡಿದ್ದಾರೆ.

ಕೃಷ್ಣಪ್ರೇಮರಿಗೆ ಪಾದಸ್ಪರ್ಶ ಮಾಡಲು ತಲೆಬಬಾಗಿದಾಗ ಆ ಷ್ಣಾಜ್ಯರು ಬಹುವಾಞ್ಜಲ್ಯದಿಂದ ನನಗೆ ಅಲೀಂಗವನ್ನಿತ್ತರು. ಆಗ ನಮ್ಮಿಷಿರಲ್ಲಿ ಜನ್ಮಿಜನ್ಮಾಂತರಗಳ ಪರಿಚಯವಿದ್ದಂತಹ ಅನುಭವವಾಯಿತು. ಆವರಂತಹ ನೀಲವಣಿದ ನೇತ್ರಗಳನ್ನು ನಾನು ಬೇರೆಲ್ಲಿಯೂ ನೋಡಿರಲಿಲ್ಲ. ಆ ನೋಟ ಹಾಗೂ ದಿವ್ಯವಾದ ಆ ಸ್ವರ್ವಾನ ನುಭವವನ್ನು ನಾನೆಂದಿಗೂ ಮರೆಯಲಾರೆ. ಕೃಷ್ಣ ಮಂದಿರದ

ಸಮೀಪದಲ್ಲಿ ನಮಗಾಗಿ ಬಿಡಾರದ ವ್ಯವಸ್ಥೆ ಮಾಡಲಾಗಿತ್ತು. ದೇವ ಮಂದಿರವು ಮಾತಾ ಯಶೋದಾಮಾಯಿ ಹಾಗೂ ಅವರ ಮಗಳಾದ ಹೋತೀರಾಣ ಇವರಿಂದ ನಿರ್ವಿಫತವಾಗಿತ್ತು. ದಿನಾಂಕ ೨-೧೨-೧೯೪೪ರಲ್ಲಿ ಮಾತಾ ಯಶೋದಾರವರು ತಮ್ಮ ಇವಲೋಕಯಾತ್ರೆ ಮುಗಿಸಿದ್ದರು. ಪ್ರತಿದಿನ ಸಾಯಂಕಾಲದಲ್ಲಿ ಕೃಷ್ಣಪ್ರೇಮರು ಆ ದೇವ ಮಂದಿರದಲ್ಲಿ ಭಜನಾಕಾರ್ಯದಲ್ಲಿ ನಿರತರಾಗುತ್ತಿದ್ದರು. ನಿರಗಳವಾಗಿ ಹಂಡಿಯಲ್ಲಿ ಉಪನ್ಯಾಸವನ್ನು ಮಾಡುತ್ತಿದ್ದರು. ಅವರು ಭಜನೆಯಲ್ಲಿ ತಲ್ಲಿನರಾದಾಗ ಶಿಷ್ಟರು ತಾಳ ಮೃದಂಗಗಳನ್ನು ಬಾರಿಸುತ್ತಿದ್ದರು. ರವೀಂದ್ರನಾಥ ಬ್ರಾಹ್ಮಣೆ ಎಂಬ ಮಹನೀಯರೂ ಸಹ ಆ ಸತ್ಯಂಗದಲ್ಲಿ ಭಾಗಿಗಳಾಗುತ್ತಿದ್ದರು. ಭಕ್ತಿಯ ಉದ್ದೇಶದೊಂದಿಗೆ ಭಜನೆಯಲ್ಲಿ ನಿರತರಾದಾಗ ಯೋಗಿ ಕೃಷ್ಣಪ್ರೇಮರ ಮಧುರ ಕಂತದಿಂದ ಹೊರ ಹೊಮ್ಮಿದ ಗೀತಗಳು ಹಿಮಾಲಯದ ಪರವತಗಳಿಗೆ ತಾಗಿ ಮರುಢನಿಗೊಳ್ಳುತ್ತಿದ್ದವು. ನಾವುಗಳೆಲ್ಲ ಮಂತ್ರಮುಗ್ರಾಗಿ ಅಲೌಕಿಕವಾದ ಆನಂದ ಸಾಗರದಲ್ಲಿ ತೇಲುತ್ತಿರುವಂತೆ ಭಾಸವಾಗುತ್ತಿತ್ತು.

ಕೃಷ್ಣನ ದೇವ ಮಂದಿರವು ಒಮ್ಮಚೈಕ್ಕಾದರೂ ಸುಂದರವಾಗಿತ್ತು. ಆ ಮಂದಿರದ ತೀರ ಸಮೀಪದಲ್ಲಿಯೇ ಒಂದು ಕುಟೀರದಲ್ಲಿ ಯೋಗಿ ಕೃಷ್ಣ ಪ್ರಭುಗಳು ವಾಸಿಸುತ್ತಿದ್ದರು. ಯಾವುದರೊಂದು ಚಚೆ ಹಾಗೂ ವಿಕಾರ ಮಂಧನವು ಪ್ರಾರಂಭ ವಾದೊಡನೆ ಕೃಷ್ಣಪ್ರಭುಗಳು ತುಂಬ ಗಂಭೀರರಾಗಿರದೆ ಆಗಾಗ ವಿನೋದ ರೂಪದಲ್ಲಿಯೇ ಸಮಸ್ಯೆಗಳಿಗೆ ಉತ್ತರವನ್ನೀಯುತ್ತಿದ್ದರು. ಒಂದು ದಿನ ಗಂಭೀರವಾದ ಚಚೆಯು ಪ್ರಾರಂಭವಾದಾಗ ಅವರು ಈ ರೀತಿಯಲ್ಲಿ ತಮ್ಮ ನಿರ್ಧಾರವನ್ನು ವ್ಯಕ್ತಪಡಿಸಿದರು.

“ಮಾನವನಿಗೆ ಹಾಸ್ಯ ಪ್ರವೃತ್ತಿ ಎಂಬುದು ದೇವದತ್ತವಾಗಿ ಕೊಡಲ್ಪಟ್ಟ ವರವಾಗಿರುವುದು. ಪಶುಗಳಲ್ಲಿ ಅಂಥ ಅನುಭವ ಭಾವವಿರುವುದಿಲ್ಲ. ಅದಕ್ಕೆ ಮೂಲ ಕಾರಣ ಪಶುಪಕ್ಷಿಗಳು ನಿಸಗರೊಂದಿಗೆ ಒಂದುಗೂಡಿಕೊಂಡೇ ಜೀವನ ನಡೆಸುತ್ತವೆ.

ಇದರಿಂದಾಗಿ ಅವುಗಳಲ್ಲಿ ಚೈತನ್ಯವು ನಿಸರ್ಗದಿಂದಲೇ ಲಭಿಸುತ್ತದೆ. ಮಾನವನಲ್ಲಿ ಅಹಂಭಾವದ ಅಂತಭಾವವಿರುತ್ತದೆ. ಆದರಿಂದ ದೂರಾಗಲು ಪರಮೇಶ್ವರನು ಅತನಿಗೆ ಆನಂದಾವಿಭಾವವನ್ನು ದಯಪಾಲಿಸಿದ್ದಾನೆ. ಯಾರಿಗೆ ಯಾಸ್ಯ ವಿನೋದಗಳ ಅರಿವಿಲ್ಲವೋ ಅವರ ಜೀವನವು ದುರಂತಮಯವೆಂದನೀಸುತ್ತದೆ. ಹೀಗಿದ್ದರೂ ಅಧ್ಯಾತ್ಮದ ಆರ್ಥಿಕಾಂಶೆಯ ಮಾತ್ರ ವಿನೋದದ ಸಾಧನವೆಂದನೀಸಲಾರದು.”

ಮೂರು ದಿನಗಳವರೆಗೆ ಕಣಾಸಿಂಗರು ಮಹಾಯೋಗಿ ಕೃಷ್ಣಪ್ರೇಮರೊಂದಿಗಿದ್ದು ಅವರಿಂದ ನಿರೂಪ ಪಡೆದು ಮರುಳುವಾಗ ಆ ಯೋಗಿಗಳು ತಮಗೇನು ಉಪದೇಶ ಮಾಡಿದರೆಂಬುದನ್ನು ಕುರಿತು ಈ ರೀತಿಯಲ್ಲಿ ಬರೆದಿದ್ದಾರೆ.

‘ನೀವು ಹೀಗೆ ಮಾಡಿರಿ, ಇದನ್ನೇ ಮಾಡಿರಿ ಎಂದು ನಾನು ಉಪದೇಶ ಮಾಡಲಾರೆ. ಆದರೂ ನಿಮ್ಮ ಪ್ರಜ್ಞಾಚೋತ್ತಿಯನ್ನು ಎಂದೂ ಬತ್ತದಂತೆ ನೋಡಿಕೊಳ್ಳಿರಿ. ನಿಮ್ಮ ವಿದ್ದತ್ತ, ಕೀರ್ತಿ ಹಾಗೂ ಸಂಪತ್ತು ಇವೆಲ್ಲವುಗಳಿಗಂತೆ ಅಂತಃಪ್ರಜ್ಞಾಚೋತ್ತಿಯು ಮಾತ್ರ ಬಹು ಬೆಲೆಯುಳ್ಳದ್ದು. ಆ ಜೋತ್ತಿಯ ಬೆಳಕಿನಲ್ಲಿ ಮುಸ್ತೇಡೆಯಿರಿ. ಪ್ರಕೃತಿ, ಪುರುಷ, ಶಿವ ಹಾಗೂ ಶಕ್ತಿ ಎಂಬ ವಿಚಾರಗಳ ತಿಳುವಳಿಕೆಯೊಂದಿಗೆ ಸಾಗುವುದೇ ಬಹು ಮಹತ್ವದ ವಿಚಾರವೆನಿಸುತ್ತದೆ. ಅವುಗಳಲ್ಲಿಯ ಅಸಮತೆಯು ಮಾತ್ರ ಆನಧಕಾರಿ. ಈ ದಾರಿಯು ಬಹು ಕರಿಣವಾದುದು. ಕರೋಪನಿಷತ್ತಿನಲ್ಲಿ ಇದು ಮುಳ್ಳಿನ ಮೇಲೆ ನಡೆದಂತೆ ಎಂದು ಹೇಳಲಾಗಿದೆ. ಇದನ್ನು ಸಾಧಿಸದೇ ಹೋದಲ್ಲಿ ಜೀವನವೇ ಅಪೂರ್ಣವೆಂದನೀಸುತ್ತದೆ.’

‘ಈ ಮಹಾಪುರುಷರೊಂದಿಗೆ ಕಳಿದ ಆ ದಿನಗಳನ್ನು ನಾಸೆಂದೂ ಮರೆಯಲು ಸಾಧ್ಯವಿಲ್ಲ. ಬಾಹ್ಯ ಜಗತ್ತಿನೊಂದಿಗೆ ಅಂತರಿಕ ವಿಶ್ವಪ್ರಜ್ಞಿಯನ್ನು ಸಿದ್ಧಪಡಿಸಿಕೊಂಡಿರುವ ಯೋಗಿಗಳ ಜೀವನವು ಒಂದು ವರ್ತುಲದಲ್ಲಿ ಅನೇಕ ವರ್ತುಲಗಳನ್ನು ಕಾಣುವಂತಿದೆ. ಆ ವರ್ತುಲದ ಕೇಂದ್ರಬಿಂದು ಎಂಬುದೇ ಆತ್ಮವೆನಿಸುತ್ತದೆ. ಇದು

ಪ್ರತಿಯೊಂದು ಉಪನಿಷತ್ತಿನ ವಿದ್ಯೆ ಎಂದೇನಿಸುತ್ತದೆ. ಸಾಗರೋತ್ತರದಲ್ಲಿದ್ದ ವಿದೇಶಿಯರು ಈ ಪ್ರಣಭೂಮಿಯನ್ನರಸಿಕೊಂಡು ಬರುತ್ತಾರೆ. ಈ ನೆಲದಲ್ಲಿದ್ದ ಸಾಧನ ಮಾರ್ಗದಿಂದ ಆತ್ಮ ಸಾಕ್ಷಾತ್ಕಾರದ ಮಾರ್ಗವನ್ನು ಕಂಡುಕೊಳ್ಳುತ್ತಾರೆ. ಆ ಮಂಡಾನುಭಾವರೊಂದಿಗೆ ನಡೆಸಿದ ಚರ್ಚೆಗಳಿಂದ ಅಂತರಾತ್ಮದಲ್ಲಿ ವಿಶೇಷ ಜೋತೀಯನ್ನು ಕಂಡುಕೊಂಡ ಅನುಭವವೇ ನನಗಾಯಿತು. ಅವರ ನೀಲನೇತ್ರಗಳಲ್ಲಿ ನಾನು ಅನಂತ ಪ್ರಕಾಶವನ್ನು ಕಂಡುಕೊಂಡೆ.’

ಕರಣಸಿಂಗರು ಮುಂದೆ ತಮಗೆ ಅಪೇಕ್ಷೆಯಾದಾಗಲೆಲ್ಲ ಕೃಷ್ಣಪ್ರೇಮರಲ್ಲಿ ಹೋಗಿಬರುತ್ತಿದ್ದರು. ಪ್ರತಿಸಲವೂ ಹೊಸ ಹೊಸ ಅನುಭವಗಳನ್ನನ್ನಭವಿಸುತ್ತಿದ್ದರು. ಒಂದು ಸಂದರ್ಭದಲ್ಲಿ ಸ್ವಷ್ಟ ಹಾಗೂ ಸ್ವಷ್ಟದಲ್ಲಿಯ ಸಾಕ್ಷಾತ್ಕಾರ ಇವುಗಳ ವಿಚಾರದಲ್ಲಿ ಕೃಷ್ಣಪ್ರೇಮರು ಸ್ವಷ್ಟದ ವಿಚಾರದಲ್ಲಿ ಯೋಗ್ಯವಾದ ಅರ್ಥವನ್ನು ತಿಳಿದು ಕೊಳ್ಳುವಂತಾದಲ್ಲಿ ವಿಶ್ವದ ವಿಶೇಷ ಪರಿಚಯವು ನಮಗಾಗುತ್ತದೆ ಎಂಬುದಾಗಿ ಹೇಳಿದರೆಂಬುದನ್ನು ವಿವರಿಸುತ್ತ ಮುಂದೆ ಅವರು ತಾವು ಅನುಭವಿಸಿದ ಸ್ವಷ್ಟಗಳನ್ನೆಲ್ಲ ಬರೆದಿಡುವುದನ್ನಾರಂಭಿಸಿದರಂತೆ. ಅವರಿಗೆ ಅನೇಕ ಹಿಂದೂ ದೇವ ದೇವತೆಗಳು, ಸಾಧುಸಂತರನ್ನು ಕಂಡುದಾಗಿ ತಿಳಿಸಿದ್ದಾರೆ. ಒಂದು ಸ್ವಷ್ಟದಲ್ಲಿ ತಮಗೆ ಅರವಿಂದ ಫೋಷರು ಹಾಗೂ ಮಾತಾ ಇವರಿಬ್ಬರಿಂದಲೂ ತಮಗೆ ದೀಕ್ಷೆಯನ್ನಿತ್ತ ಅನುಭವವಾಯಿತೆಂದು ಬರೆದುಕೊಂಡಿದ್ದಾರೆ. ಮತ್ತೊಮ್ಮೆ ರಮಣ ಮಹಾರ್ಜಿಗಳೊಂದಿಗೆ ಮಾತನಾಡಿದಂತಹ ಅನುಭವವಾಯಿತೆಂದು ತಿಳಿಸಿದ್ದಾರೆ. ಬೇರೊಂದು ದಿನ ತಮಗೆ ಶ್ರೀಕೃಷ್ಣನ ದರ್ಶನವಾಯಿತೆಂದೂ ಹೊದಲು ಬಾಲಗೋಪಾಲನಾಗಿ ಕಂಡನೆಂದೂ ಮುಂದೆ ಆತನ ತಾರುಣ್ಯದ ರೂಪವನ್ನು ಕಂಡ ದೃಂಷ್ಟಾಂತವನ್ನು ವಿವರಿಸುವಾಗ ಕರಣಸಿಂಗರು ಮಾನವನಿಗೆ ಈ ಸ್ವಷ್ಟದ ಅನುಭವಗಳನ್ನು ಆತನ ಬಾಹ್ಯ ಜ್ಞಾನದ ಕೊರತೆಯನ್ನು ಪೂರ್ಣಗೊಳಿಸಲು ಸಹಕಾರಿಯಾಗುತ್ತವೆ ಎಂದಿದ್ದಾರೆ.

ಭಾವನೆಗಳು ಹಾಗೂ ಭಕ್ತಿ ಇವುಗಳ ವಿಚಾರವನ್ನು ಕುರಿತು ಚರ್ಚೆಸುವಾಗ ಸ್ವಾಮಿ ಕೃಷ್ಣಪ್ರೇಮರ ವಿಚಾರವನ್ನು ಪ್ರನಃ

ಮಂಡಿಸುತ್ತಾರೆ. “ಪ್ರೇಮವೆಂಬುದು ದಿವ್ಯಭಾವನೆ ಎಂದನಿಸುವುದು. ಅದು ದೈರ್ಘ್ಯಪೆಯೂ ಶಿಶುದು. ಸ್ವರ್ಗದಲ್ಲಿ ಪ್ರೇಮವು ತ್ಯಾಜ್ಯವನಿಸಿದಲ್ಲಿ ಅಂಥ ಸ್ವರ್ಗದ ಅರ್ಥವಾದರೂ ಏನು? ಕೆಲವರಂತಾ ಪ್ರೇಮದಲ್ಲಿಯೂ ಎರಡು ಭಾಗಗಳನ್ನು ಮಾಡುತ್ತಾರೆ. ಮೊದಲನೆಯದನ್ನು ದಿವ್ಯವಾದ ದ್ವೀಪೀ ಭಾವನೆಯಿಂದ ಕೂಡಿದುದಾದರೆ ಇನ್ನೊಂದನ್ನು ಏಟಿಕವಾದ ಪ್ರೇಮ ಎಂದು ವಿಂಗಡಿಸುತ್ತಾರೆ. ಅಧ್ಯಾತ್ಮವು ವಿಶ್ವದ ಮೊರತಾದುದೇನಲ್ಲ. ಅದುದರಿಂದ ಈಶ್ವರ ನಿರ್ಮಿತವಾದ ನಿರ್ಮಲ ಪ್ರೇಮ ಭಾವವು ಏಟಿಕ ಹಾಗೂ ಅಧ್ಯಾತ್ಮ ಎಂಬಿ ರೀತಿಯಲ್ಲಿ ವಿಭಾಗಿಸುವುದು ಯೋಗ್ಯವಲ್ಲ.” ಇದು ಕೃಷ್ಣಪ್ರೇಮರ ಶಿಭಿಪ್ರಯ ಎಂಬುದಾಗಿ ತಿಳಿಸುತ್ತಾರೆ.

ಮಹಾರಾಜ ಕರಣಸಿಂಗರು ತಮ್ಮಪ್ರೇವನದಲ್ಲಿ ಯೋಗಿ ಕೃಷ್ಣಪ್ರೇಮರ ಸಹವಾಸ ದೊರೆತುದು ಅಂತಹಕರಣದ ಪರಿವರ್ತನೆಗೆ ಒಮ್ಮೆ ದೊಡ್ಡ ಸಾಧನವಾಯಿತೆಂದು ಹೇಳಿಕೊಂಡಿದ್ದಾರೆ. ತಾವು ಜೀವನದಲ್ಲಿ ಅನೇಕ ಸುಖಿಯಾಗಳನ್ನು ಪರಿಳಿತಗಳನ್ನು ನಿರಾಶೆಯ ಪ್ರಸಂಗಗಳನ್ನು ಅನುಭವಿಸಿದುದಾಗಿ ತಿಳಿಸಿ ಆ ಎಲ್ಲ ಪ್ರಸಂಗಗಳಲ್ಲಿ ಶ್ರೀ ಕೃಷ್ಣಪ್ರೇಮರ ಸ್ವರಣೆ ಹಾಗೂ ಸಹವಾಸದ ಸುಮಧುರವಾದ ಸುಗಾಢತೆಯ ಶಕ್ತಿ ತಮಗೆ ಮಾರ್ಗವನ್ನು ತೋರಿಸಿದಂತಾಗಿದೆ ಎಂದೆನ್ನುತ್ತಾರೆ. ತಾವು ದಿನಾಂಕ ೨-೧೨-೧೯೬೪ ಲಂದು ಮೀರತದಲ್ಲಿರುವ ಕೃಷ್ಣಪ್ರೇಮರ ಆಶ್ರಮದಲ್ಲಿದ್ದಾಗಿ ನಡೆದ ಒಂದು ಘಟನೆಯನ್ನು ಕುರಿತು ಹೀಗೆ ಹೇಳಿದ್ದಾರೆ.

“ಯೋಗಿ ಕೃಷ್ಣಪ್ರೇಮರನ್ನು ಆಶ್ರಮದ ನಿವಾಸಿಗಳು ಗೋಪಾಲದಾದಾ ಎಂದೇ ಸಂಭೋಧಿಸುತ್ತಿದ್ದರು. ಮಾತಾ ಯಶೋದಾಮಾಯಿಯ ಪುಣ್ಯದಿನವನ್ನು ಆಚರಿಸಲು ನಾನು ಅಲ್ಲಿಗೆ ಹೋಗಿದ್ದೆ. ಸಮೀಪದಲ್ಲಿರುವ ಬೆಟ್ಟಗಳ ತುದಿ ಅಂಚನಿಂದ ಸೂರ್ಯನಾರಾಯಣನು ಹೊರಬರುತ್ತಿರುವ ಮನೋಹರ ದೃಶ್ಯವು ಕಾಣಬರುತ್ತಿತ್ತು. ಮೂಕವಿಸಿತನಾಗಿ ಆ ದೃಶ್ಯವನ್ನು ನೋಡುವುದರಲ್ಲಿ

ತಲ್ಲಿನವಾಗಿ ಹೋಗಿದ್ದೆ. ಸಮೀಪದಲ್ಲಿದ್ದ ಮರದಡಿಯಲ್ಲಿ ಕುಳಿತುಕೊಂಡು ಕರೋಪನಿಷತ್ತ ಭಾಗಗಳನ್ನು ಪರಿಸುತ್ತಲಿದ್ದ ಆ ದಿವ್ಯ ತೇಜೋರಾಸಿಯು ನಿಧಾನವಾಗಿ ಮೇಲೇಳ ತೋಡಗಿತ್ತು. ಆ ಸೋಟವೇ ನನಗೆ ಬ್ರಹ್ಮಪ್ರೇಮದೇನಿಸತೋಡಗಿತ್ತು. ಆ ವಿಚಾರದಲ್ಲಿ ಒಮ್ಮೆ ಹೊತ್ತು ಮುಳುಗಿಹೋಗಿದ್ದೆ. ಎಷ್ಟೋ ಹೊತ್ತಿನ ಮೇಲೆ ಪುಸ್ತಕ ಎಂದಿನಂತೆ ಆಶ್ರಮಕ್ಕೆ ಮರಳಿದೆ. ಅಂತರಂಗದಲ್ಲಿ ವಿಶಿಷ್ಟ ಶಕ್ತಿಯ ಅವಿಭಾಗವವಾದಂತಹ ಅನುಭವವಾಗುತ್ತಿತ್ತು. ಕತ್ತಲೆಯ ಆಚೆಗೆ ಇರುವ ದಿವ್ಯಚೋತಿಯನ್ನು ಕಂಡ ಅನುಭವವನ್ನು ನಾನು ಅನುಭವಿಸಿದೆ.”

ಕೃಷ್ಣಪ್ರೇಮರ ನಿರೂಪ ಪಡೆದು ಹೋರಡಲು ಅವರಿಗೆ ಸಮಿಸಲು ಬಾಗಿದೆ. ತೇಜಃಪೂಜವಾಗಿ ಹೋಳಿವ ಆ ನೀಲವಣಾದ ಸೇತ್ತುಗಳಲ್ಲಿ ಅಧ್ಯಾತ್ಮಚಿಂತನೆಯ ಚೋತಿಯನ್ನು ಕಂಡ ಅನುಭವವಾಯಿತು. ಅವರು ಉಪನಿಷತ್ತಿನಲ್ಲಿಯ ಒಂದು ಭಾಗವನ್ನು ಹೇಳಿದರು. ಅದರ ಅಂತರಾಧಿಕೃತ ಈ ರೀತಿಯಾಗಿರುವುದು.

“ಕ್ಷೀಯಾಶೀಲರಾದ ಮಹಾತ್ಮರು ಬ್ರಹ್ಮಜ್ಞನದ ಶ್ರೀಷ್ಟ ಪುರುಷರೆಂದೆನಿಸಿ ಕೊಳ್ಳುತ್ತಾರೆ.”

ನೈನಿತಾಲೋಚಿಂದ ದಿನಾಂಕ ಗಳ-ಗಳ-ಗಳ ಜಿರಂದು ಕರಣಸಿಂಗರಿಗೆ ಒಂದು ತಂತ್ರಿಯ ಸಂದೇಶವು ತಲುಪಿತು, ನಿಸರ್ಗದಡಿಯಲ್ಲಿ ಕುಳಿತು ಅಧ್ಯಾತ್ಮದ ಸಾಧನೆಯಲ್ಲಿ ನಿರತರಾಗಿದ್ದ ಯೋಗಿ ಕೃಷ್ಣ ಪ್ರೇಮರು, ತಮ್ಮ ಇಹಲೋಕದ ಯಾತ್ರೆಯನ್ನು ಮುಗಿಸಿದ್ದರು.

ಸುಪ್ರಸಿದ್ಧ ಇತಿಹಾಸ ಸಂಶೋಧಕರೆನಿಸಿದ ಡಾ॥ ಸೇತುಮಾಧವರಾವ್ ಪಗಡಿ ಇವರಲ್ಲಿ ಯೋಗಿ ಕೃಷ್ಣಪ್ರೇಮರನ್ನು ಕುರಿತು ಮಾತನಾಡಿದಾಗ ಅವರು ತಾವು ಬಿನಾರಸ ವಿದ್ಯಾಲಯದಲ್ಲಿ ಶಿಕ್ಷಣ ಪಡೆಯುತ್ತಿದ್ದಾಗ ರೋನಾಲ್ಲು ನಿಶ್ಚನ್ಾರು ತಮಗೆ ಸಂಸ್ಕತ

ಯೋಗಿ ಕೃಷ್ಣಪ್ರೇಮ

ನಾಟಕವನ್ನಾಡಿಸಿದರೆಂದೂ ಅವರೊಬ್ಬ ಮಹಾಸಾಧಕರೆಂದೂ ಎಲ್ಲ ವಾರ್ತಾಧಿಕಾರಿಗಳು ಅವರನ್ನು ಅದರಿಸುತ್ತಿದ್ದುದಾಗಿಯೂ ತಿಳಿಸಿದರು.

ಈ|| ಕರಣಕಿಂಗರ ಅತ್ಯುಪ್ರಾತ್ಯೇಯು ಅಧ್ಯಾತ್ಮ ಬೆಂತಕರಿಗೆ ಅತ್ಯಂತ ಹೀಂಧಪ್ರದ ಗ್ರಂಥವೇನಿಸುವುದಲ್ಲದೆ ಅದನ್ನು ಅಭ್ಯಾಸ ಹಾಡಿದಂತೆಲ್ಲ ಹಿಮಾಲಯದ ನಿಸರ್ಗದಲ್ಲಿ ವಾಚಕನು ಸಂಚಾರ ಹಾಡಿದಂತಹ ಅನುಭವವನ್ನು ಪಡೆಯುತ್ತಾನೆ.



ವಿರಾಟರೂಪಿ ಕುರುಕ್ಷೇತ್ರ

ಭಾರತದ ತೀರ್ಥ ಕ್ಷೇತ್ರಗಳಲ್ಲಿ ಕುರುಕ್ಷೇತ್ರಕ್ಕೆ ವಿಶೇಷ ಸ್ಥಾನಮಾನ. ಅಲ್ಲಿರುವ ಬ್ರಹ್ಮ ಸರೋವರವನ್ನು ಮಗ್ನಿದದಲ್ಲಿ ‘ಶರಣಾಯಾವತ್’ ಎಂದು ವರ್ಣಿಸಲಾಗಿದೆ. ಇಂದ್ರ, ಸೋಮ, ದಧಿಃ, ಅಶ್ವಿನಿಕುಮಾರರ ಸಂಬಂಧ ಈ ಕ್ಷೇತ್ರಕ್ಕಿಂದ ಎಂದು ಹೇಳಿದೆ.

ಅಧ್ಯವಣಿರ ಮಗ ದಧಿಃ ಮುನಿಯು ಅಸುರರ ಮೇಲೆ ಹಿಡಿತವನ್ನಿಟ್ಟು ಕೊಂಡಿದ್ದನೆಂದೂ, ಆತನ ಮರಣಾನಂತರ ಅಸುರರ ಪ್ರಾಬಲ್ಯ ಬಲವಾಯಿತೆಂದೂ, ಆಗ ಇಂದ್ರನು ಖುಷಿಗಳ ಮೋರೆ ಹೊಕ್ಕಾಗ ಅವರು ಅಶ್ವಿನಿಕುಮಾರರಿಗೆ ದಧಿಃ ಕಲಿಸಿಹೋಗಿದ್ದ ಮಧುವಿದ್ಯೇಯನ್ನು ಶೋಧಿಸಲಾಗಿ ಅದು ಶರಣಾಯಾವತ್ ಸರೋವರದ ತೀರದಲ್ಲಿ ದೊರೆಯಿತೆಂದೂ ಹೇಳಲಾಗಿದೆ. ಇಂದ್ರನು ವೃತ್ತಾಸುರನ ಸಂಹಾರವನ್ನು ಸರಸ್ವತಿ ನದಿ ಸಮೀಪ ಮಾಡಿದನೆಂದೂ, ಮುಂದೆ ಆ ಸ್ಥಳವನ್ನೇ ದಧಿಃ ತೀರ್ಥ ಎಂದು ಗುರುತಿಸುವಂತಾಯಿತೆಂದೂ, ಸುಪ್ರಸಿದ್ಧ ಭಾಷ್ಯಕಾರ ಸಾಯಣಾಚಾರ್ಯರು ವಿವರಣೆ ನೀಡಿದ್ದಾರೆ.

ಕುರುರಾಜನು ಅನೇಕ ವರುಷ ರಾಜ್ಯಭಾರ ಮಾಡಿದ ಮೇಲೆ ಮರಣಾನಂತರವೂ ತನ್ನ ಹೆಸರು ಅಜರಾಮರವಾಗಿರುವಂತೆ ಏನಾದರೂ ಕಾರ್ಯ ಮಾಡಬೇಕೆಂಬ ಹಂಬಲದಿಂದ, ದ್ವೇತವನಕ್ಕೆ ಆಗಮಿಸಿದನಂತೆ.

ಅಲ್ಲಿ ಸರಸ್ವತಿ ತೀರದಲ್ಲಿದ್ದ ಸರೋವರವನ್ನು ಕಂಡು ಅದರಲ್ಲಿ ಮುಂದು ಬ್ರಹ್ಮದೇವನನ್ನು ಕುರಿತು ತಪವನ್ನಾಚರಿಸಿದನಂತೆ. ಆಮೇಲೆ ಶಮಂತ ಪಂಚಕ ಎಂಬ ಸ್ಥಳದ ಉತ್ತರ ಭಾಗಕ್ಕೆ ಬಂದು ಅಲ್ಲಿರುವ ನೆಲವನ್ನು ಬಂಗಾರದ ನೇಗಿಲೆನೊಂದಿಗೆ ಮಹಾದೇವನ ನಂದಿಯನ್ನೂ ಯಮಧರ್ಮರಾಜನ ಕೋಣವನ್ನೂ ಹೂಡಿ ಉತ್ತರಾರಂಭಿಸಿದನಂತೆ. ಹದಿನಾಲ್ಕುಚೌರಸ ಮೈಲಿನಲ್ಲಿಮಾತ್ರಾಪ್ರಾಯಿಸಿದ ಆ ನೆಲವನ್ನು ಉತ್ತುತ್ತಿರುವಾಗ ದೇವೇಂದ್ರನು ಬಂದು ರಾಜನ್ ಇದೇನು ಮಾಡುತ್ತಿರುವಿರಿ ಎಂದು ಕೇಳಿದ. ರಾಜನು ‘ದೇವಪ್ರಭು, ತಪ, ಯಜ್ಞ, ದಯಾ, ಕ್ಷಮಾ, ಶೌಚ, ದಾನ, ಬ್ರಹ್ಮಪ್ರಯಾಂಕಿ ಗುಣಗಳಿಗೆ ಯೋಗ್ಯವಾದ ಬೀಜವನ್ನು ಬಿತ್ತಲು ಕಾರ್ಯನಿರತವಾಗಿರುವೆ, ಎಂದು ಹೇಳಿದಾಗ ದೇವೇಂದ್ರನು ನಗುತ್ತ ಇದಕ್ಕೆಲ್ಲ ಬೀಜಗಳು ಬೇಕಲ್ಲ ಎಂದು ಹೇಳಿ ಹೊರಟು ಹೋದನಂತೆ. ಕೆಲವು ದಿನಗಳಾದ ಮೇಲೆ ಮಹಾವಿಷ್ಣು ಆ ಸ್ಥಳಕ್ಕೆ ಬಂದು ನೋಡಿದ. ರಾಜಾ ನಿನ್ನ ಕಾರ್ಯಕ್ಕೆ ಬೀಜೋತ್ಸತ್ತಿಯ ಅವಶ್ಯಕತೆ ಇಲ್ಲವೇ ಎಂದು ನುಡಿದ. ಪ್ರಭು ಆ ಬೀಜಗಳೆಲ್ಲ ನನ್ನ ದೇಹದಲ್ಲಿವೆ’ ಎಂದು ರಾಜ ಉತ್ತರಿಸಿದ. ಆಗ ನಿನ್ನ ಬಲಗೈ ಮುಂದೆ ಮಾಡು ಎಂದು ವಿಷ್ಣು ಹೇಳಿದ. ದೇವನ ಅಪ್ರಾಣಿಯ ಮೇರೆಗೆ ರಾಜನು ತನ್ನ ಕೈ ಮುಂದೊಡ್ಡಿದ. ತಕ್ಷಣ ಸುದರ್ಶನ ಚಕ್ರದಿಂದ ಆ ಕೈಯನ್ನು ತುಂಡರಿಸಿ ಚೆಲ್ಲಿದ. ಹೀಗೆ ಕುರುರಾಜನ ಅಂಗಾಂಗಗಳೆಲ್ಲ ಸಾವಿರಾರು ತುಂಡುಗಳಾಗಿ ಕತ್ತರಿಸಿ ಬಿದ್ದವು. ರಾಜನ ತಲೆ ಮಾತ್ರ ಉಲಿದುಹೊಂಡಿತು. ಕುರುರಾಜನ ತಾಗ ಕಂಡು ಸುಪ್ರೀತನಾದ ಮಹಾವಿಷ್ಣು ರಾಜನ್, ನಿನ್ನ ತಾಗ ಪರಿಶ್ರಮಗಳಿಗೆ ನಾನು ಸಂತುಷ್ಟನಾಗಿರುವೆ. ಪರ ಕೇಳಿಕೋ ಎಂದು ನುಡಿದ. ‘ಭಗವನ್, ಈ ಭೂಮಿಯನ್ನು ಹದ ಮಾಡಿದ್ದೇನೆ. ಆದುದರಿಂದ ಈ ನೆಲವ ಧರ್ಮಕ್ಕೇತ್ತವೆಂದೂ, ಕುರುಕ್ಕೇತ್ತವೆಂದೂ ಪ್ರಸಿದ್ಧಘಾಗಲಿ’ ಎಂದು ಕೇಳಿಕೊಂಡನಂತೆ.

ಪರಮಾತ್ಮನ ಸಾಕ್ಷಾತ್ಕಾರವನ್ನು ಹೊಂದಲು, ಆತ್ಮಾಂತಿಯನ್ನು ಪಡೆಯಲು ಈ ನೆಲವ ಸಾಧನ ಭೂಮಿಯಾಗಲಿ ಎಂದು

ಶ್ರೀಮನ್ನಾರಾಯಣನು ಪರು ರಾಜನಿಗೆ ವರವನ್ನಿತ್ತನೆಂದು ಪ್ರಾಚೀನ ಸಾಹಿತ್ಯ ತೋರಿಸಿಕೊಡುತ್ತದೆ.

ಖಗ್ನೇದರಲ್ಲಿ ಪ್ರಯ, ಶಿವಶಿಯರ ಕಥೆಯೂ ಬರುತ್ತದೆ. ಶತಪಥ ಬ್ರಾಹ್ಮಣದಲ್ಲಿಯೂ ಈ ಪ್ರೇಮಿಗಳ ವರಣಿನೆ ಇದೆ. ಪತ್ತಿಯ ವಿರಹದಿಂದ ದುಃಖಿತನಾಗಿ ಸಂಚರಿಸುತ್ತಿರುವಾಗ ದೇವಲೋಕದ ಆ ಸುಂದರಿಯು ಇದೇ ಪರುಕ್ಕೇತ್ತದಲ್ಲಿ ಅತನಿಗೆ ಕಾಣಿಸಿಕೊಳ್ಳುತ್ತಾಳೆ. ಈ ಕಥಾಭಾಗವ ಮತ್ತು ಕೂರ್ಮ, ವಿಷ್ಣು, ವಾಯು, ಬ್ರಹ್ಮ ಭಾಗವತ, ಹರಿವಂಶಾದಿ ಪುರಾಣಗಳಲ್ಲಿಯೂ, ಕಥಾಸರಿತ್ವಾಗರದಲ್ಲಿಯೂ ಕಾಣಿಸಿಗುತ್ತದೆ. ಮಹಾಕವಿ ಕಾಣಿದಾಸನಿಗೆ ಈ ಪ್ರೇಮಿಗಳ ಕಥೆ ಹಿಡಿಸಿತು. ಆತನಿಂದ ವಿಕ್ರಮೋವರ್ಶೀಯ ಎಂಬ ನಾಟಕವು ರಚಿಸುವಂತಾಯಿತು.

ಪೇದ ಹಾಗೂ ಬ್ರಾಹ್ಮಣ ಕಾಲಗಳಲ್ಲಿ ಪರುಕ್ಕೇತ್ತದಲ್ಲಿ ಅನೇಕ ಯಜ್ಞ- ಯಾಗಾದಿ ಕಾರ್ಯಗಳು ನಡೆದು ಹೋಗಿವೆ. ಅಗ್ನಿ, ವರಣಿ, ಮರುತ, ವಿಷ್ಣು, ವಿಶ್ವ ದೇವರೇ ಮೌದಲಾದವರು ಈ ಸ್ಥಳದಲ್ಲಿ ಯಜ್ಞ ಮಾಡಿದರೆಂದು ವೈದಿಕ ವಾಂಜಲಿಯ ತಿಳಿಸುತ್ತದೆ. ಈ ಸ್ಥಳದಲ್ಲಿ ಹಿಮಾಲಯದಲ್ಲಿ ಜನ್ಮ ತಾಳಿದ ಸರಸ್ವತಿಯ ಪ್ರವಾಹವಿತ್ತು. ಮುಂದೆ ಕಾಲಾಂತರದಲ್ಲಿ ಹಿಮಾಲಯದಲ್ಲಿ ನಡೆದ ಭೂಕಂಪನಿಂದಾಗಿ ಪ್ರವಾಹ ಕ್ಷೇಣವಾಗುತ್ತ ಮುಂದೆ ಮರಳಿನಲ್ಲಿ ಲೀನವಾಯಿತೆಂದು ಹೇಳುತ್ತಾರೆ. ಆ ಸರಸ್ವತಿಯ ಅನುಗ್ರಹವು ಎಲ್ಲರ ಮೇಲಿರಲಿ ಎಂದೇ ಪುರಾಣಗಳು ‘ಪ್ರಾಚೀನ ಸರಸ್ವತಿ’ ಎಂದು ಆ ದೇವಿಯನ್ನು ಹೋಗಳಿವೆ. ಆದುದರಿಂದಲೇ ಆ ದೇವತೆಯು ಜಾಣಿದಾಯಿನಿಯಾದ ವಿದ್ಯಾಧಿದೇವತೆ ಎಂದು ಪೂಜಿಸುವಂತಾದಳಿಂದು ಹೇಳುತ್ತಾರೆ. ಈ ಸರಸ್ವತಿ ನದಿಯೊಂದಿಗೆ ದೃಶದ್ವತ್ತಿ ನದಿಯೂ ಪರುಕ್ಕೇತ್ತದ ಪೂರ್ವಭಾಗದಲ್ಲಿದೆ. ಈ ಪ್ರವಾಹದ ದಂಡೆಯ ಮೇಲೆಯೂ ಯಜ್ಞ ಯಾಗಾದಿಗಳು ನಡೆದಿವೆ. ಈ ಎರಡೂ ಪ್ರವಾಹಗಳ ಮಧ್ಯಭಾಗದಲ್ಲಿ ‘ಅಪಯಾ’ ಎಂಬ ಕಿರಿ ತೋರಿಯೂ ಇದೆ. ಖಗ್ನೇದರಲ್ಲಿ ಈ ತೋರಿಯ ಉಲ್ಲೇಖವಿದೆ.

ಕುರುಕ್ಷೇತ್ರದ ಅಭ್ಯಾಸ ಮಾಡಿದವರಲ್ಲಿ ಘಡಕೆಯವರಿಗೆ ಅಗ್ನಃಾಫಾನವಿದೆ. ಅವರ ಶೋಧನೆ ಅಗಾಧ. ಕುರುಕ್ಷೇತ್ರದ ಪರಂಪರೆಗೆ ಹೊಂದಿಕೊಂಡ ಅವರ ಗ್ರಂಥವು ಭಾರತೀಯ ಸಾಹಿತ್ಯಕ್ಕೆ ಅಮೋಫ ಕಾಣಿಕೆ.

ಈ ನೆಲದಲ್ಲಿ ಸುದಾಸರಾಜನ ಪರಾಕ್ರಮ ಮೇರೆಯಿತು. ವೃತ್ತಾರನ ಸಂಹಾರವಾಯಿತು. ಕುರುವಂಶದ ಚಿತ್ರಾಂಗದ, ಗಂಧವ ಚಿತ್ರಾಂಗದರ ಯುದ್ಧ ನಡೆಯಿತು. ಕೌರವ ಚಿತ್ರಾಂಗದನು ಅಸುನೀಗಿದ ಸ್ಥಳವೂ ಇದೇ ನೆಲದಲ್ಲಿ. ಕೆಲವು ಕಾಲ ಈ ನೆಲವನ್ನು ಸುಂದೋಪಸುಂದರು ಆಳಿದರು. ಭಾರತದಲ್ಲಿ ಕೃತ್ಯಿಯರನ್ನು ಪರಾಭವಗೊಳಿಸಿದ ಭಾಗವ ರಾಮನು ಈ ನೆಲದಲ್ಲಿಯೇ ಏದು ಕುಂಡಗಳನ್ನು ರಚಿಸಿದ. ಮುಂದೆ ಅವುಗಳನ್ನೇ ‘ಸಮಂತ ಪಂಚಕ’ವೆಂದು ಗುರುತಿಸತ್ತೊಡಗಿದರು. ಇಲ್ಲಿರುವ ‘ರಾಮಹದ್ರ’ ಸರೋವರವನ್ನೂ ಪರಶುರಾಮರ ಕಾಲದ್ದೀರು ತೋರಿಸುವುದುಂಟು. ಕೌರವ-ಪಾಂಡವರ ಯುದ್ಧವಾದ ನೆಲವೂ ಇದೇ ಕುರುಕ್ಷೇತ್ರ.

ಘಡಕೆಯವರು ತಮ್ಮ ಗ್ರಂಥದ ಎರಡನೇ ಭಾಗದಲ್ಲಿ ಮಹಾಭಾರತ ಒಂದು ಕಾವ್ಯ. ಅದರಲ್ಲಿ ಇತಿಹಾಸದ ಅಂಶವಿಲ್ಲ ಎಂದು ಹೇಳುತ್ತಿರುವವರನ್ನು ತರಾಟಿಗೆ ತೆಗೆದುಕೊಂಡಿದ್ದಾರೆ.

ಮಹಾಭಾರತದ ಕಥೆಯನ್ನಾರಂಭಿಸುವಾಗ ವ್ಯಾಸ ಮಹಾಿಗಳು ಅದನ್ನು ‘ಜಯ’ ಎಂಬ ಹೆಸರಿನಿಂದ ರಚಿಸಿ ಅದನ್ನು ಐತಿಹಾಸಿಕ ಕಾವ್ಯವೆಂದೇ ಹೇಳಿಕೊಂಡಿದ್ದಾರೆ, ಇನ್ನೊಂದು ಸಂದರ್ಭದಲ್ಲಿ ವ್ಯಾಸರ ಉಪಸ್ಥಿತಿಯಲ್ಲಿಯೇ ವೈಶಂಪಾಯನರು ಜನಮೇಜಯ ರಾಜನಿಗೆ ಈ ಭಾರತದ ಕಥೆಯನ್ನು ಹೇಳಲಾಗಿದೆ ಎಂದಿದ್ದಾರೆ. ಹೀಗಿರುವಾಗ ವ್ಯಾಸಪುಣೀತ ‘ಜಯ’ ಗ್ರಂಥವು ಮಾತ್ರ ಈವರೆಗೆ ಕಾಣಿಸಿಗುವುದಿಲ್ಲ. ಆದರೂ ಒಂದು ಕಾಲದಲ್ಲಿ ಆ ಗ್ರಂಥವಿರಲು ಸಾಧ್ಯ ಎಂದು ಘಡಕೆ ಅಭಿಪ್ರಾಯಪಟ್ಟಿರುತ್ತಾರೆ.

ಗ್ರಂಥಾರಂಭದಲ್ಲಿ ಪುರು, ಕುರು, ಭರತರಿಂದಾರಂಭಗೊಂಡು ಮುಂದಿನ ಪೀಠಿಗೆಯಲ್ಲಿ ದುಷ್ಟಂತ, ಅಜಾಮಿಳ, ರಿಕ್ಷ, ಸಂಪರಣ, ಪ್ರತೀಪ, ಬಾಹ್ಯಿಕ, ಪ್ರತಿತೀಯ, ಶಂತನು, ಧ್ಯತರಾಷ್ಟ್ರ, ವಿಚಿತ್ರವೀಯ ಮೊದಲಾದ ರಾಜರಿಂದ ಈ ವಂಶವೃಕ್ಷ ಬೆಳೆದು ಬಂದಿದೆ. ಘಡಕೆಯವರು ಸಾದ್ಯಂತವಾಗಿ ಈ ರಾಜರ ವಿವರ ಕೊಟ್ಟಿದ್ದಾರೆ. ಅದೇ ರೀತಿ ಮಹಾಭಾರತ ಯುದ್ಧದಲ್ಲಿ ಭಾಗಿಗಳಾದ ಏರರ ಉಲ್ಲೇಖ ಮಾಡಿದ್ದಾರೆ. ಆದರಲ್ಲಿ ದೇವಕಿ ಪ್ರತಿ ಕೃಷ್ಣ, ಶಿವಿಂದಿ ಬಗ್ಗೆಯೂ ಚಚ್ಚಿಸಿದ್ದಾರೆ. ಸಾಂಖ್ಯಾಯನ, ಅಶ್ವಲಾಯನರಿಗೆ ಮಹಾಭಾರತ ಯುದ್ಧದ ಪ್ರಾಣ ಪರಿಚಯವಿತ್ತು ಎಂಬುದಕ್ಕೆ ಆಧಾರಗಳನ್ನಿತ್ತಿದ್ದಾರೆ. ಅಶ್ವಲಾಯನರು ವೇದವ್ಯಾಸರ ಶಿಷ್ಯರಾಗಿದ್ದು ವೈಶಂಪಾಯನರ ವಿಚಾರವನ್ನು ಹೇಳುವಾಗ ಅವರನ್ನು ಭರತಾಚಾರ್ಯರೆಂದು ವರ್ಣಿಸಿರುವುದಾಗಿ ತೋರಿಸಿದ್ದಾರೆ. ಪಾಣಿನಿಯ ಗ್ರಂಥದಲ್ಲಿಯೂ ವಾಸುದೇವ, ಅಜುನ, ಭೀಷ್ಮ ಯುಧಿಷ್ಠಿರರ ಹೆಸರುಗಳಿವೆ. ಇದರಿಂದವಾಗಿ ಪಾಣಿನಿಗೆ ವ್ಯಾಸ ಶಿಷ್ಯರೆನಿಸಿದ ಪೈಲ, ವೈಶಂಪಾಯನರ ವಿಶೇಷ ಪರಿಚಯವಿರಚಿತುದೆಂದು ಅಭಿಪ್ರಾಯ ಪಟ್ಟಿದ್ದಾರೇ ಕೌಟಿಲ್ಯನ ಅರ್ಥಶಾಸ್ತ್ರದಲ್ಲಿಯೂ ದುಯೋಧನ ಹಾಗೂ ಪಾಂಡವರ ಉಲ್ಲೇಖವಿರುವುದಾಗಿ ತೋರಿಸಿದ್ದಾರೆ.

ಜನಮಾನಸದಲ್ಲಿ ಜಾಗ್ರತ್: ಈ ಎಲ್ಲ ಕೃತಿಗಳನ್ನು ಅಭ್ಯಾಸ ಮಾಡಿದಲ್ಲಿ ಮಹಾಭಾರತ ಯುದ್ಧದ ಪರಿಣಾಮ ನೂರಾಯ ವರುಷಗಳ ಕಾಲ ಜನಮಾನಸದಲ್ಲಿ ಜಾಗ್ರತ್ವವಾಗಿ ಉಳಿದುಕೊಂಡು ಬಂದಿರಬಹುದೆಂಬ ಉಂಟಾಗಿ ಅವಕಾಶವಿದೆ ಎಂದೆನ್ನುತ್ತಾರೆ. ಈ ಮಾತಿಗೆ ಪೂರಕವೇನಿಸುವಂತೆ ಹಸ್ತಿನಾಪುರ, ಬನ್ವಾ (ಪಾರಣಾವತ), ಬ್ರೀರಾಟ (ವಿರಾಟ), ಪಾನೀಪತ (ಪಾಣಿಪ್ರಸ್ಥ), ಸೋನಪಥ, ಇಂದ್ರಪಥ (ಇಂದ್ರಪ್ರಸ್ಥ) ಬಾಗಪತ (ವೈಕಾಪ್ರಸ್ಥ) ಮೊದಲಾದ ಸ್ಥಳಗಳಲ್ಲಿ ಪುರಾತತ್ವ ಇಲಾಖೆಯವರು ನಡೆಸಿದ ಉತ್ಪನ್ನದಿಂದಾಗಿ ಆ ಸ್ಥಳಗಳಲ್ಲಿ ದೋರೆತಿರುವ ಸಾಮಗ್ರಿಗಳ ಅಭ್ಯಾಸವನ್ನು ಮಾಡಿದಾಗ ಕ್ರಿ.ಪೂ. ಹನೇಷ್ವಂದನೇ ಶತಮಾನದಲ್ಲಿ ಬಳಕೆಯಲ್ಲಿದ್ದು

ಪದಾರ್ಥಗಳಾಗಿರಬಿಹುದೆಂಬ ಅಭಿಪ್ರಾಯ ವ್ಯಕ್ತಪಾಗುತ್ತದೆ. ಕುದುರೆಗಳ ಅಸ್ತಿಪರಂಪರೆಗಳು ಅಶ್ವಮೇಧ ಯಾಗದಲ್ಲಿ ಬಳಸಿದ ಪ್ರಾಣಿಗಳ ಅವಶೇಷಗಳಿರಬಿಹುದೆಂಬ ಸಿದ್ಧಾಂತಕ್ಕೆ ಬಂದಿದ್ದಾರೆ. ವಿಶೇಷವೆಂದರೆ ನಿಚಕ್ಕು ರಾಜನ ಕಾಲದಲ್ಲಿ ಹಸ್ತಿನಾಪುರವು ಗಂಗಾ ಪ್ರವಾಹದಿಂದಾಗಿ ಸಂಪೂರ್ಣ ಹೊಚ್ಚಿ ಮೋರಿತೆಂದು ತಿಳಿದುಬಿರುತ್ತದೆ. ತನ್ನಮೀತ್ತಪಾಗಿಯೇ ಪಾಂಡವ ವಂಶಜರು ಮುಂದೆ ಹಸ್ತಿನಾಪುರ ತೊರೆದು ಕೌಶಾಂಬಿಗೆ ಬಂದು ರಾಜ್ಯಭಾರ ಮಾಡುವಂತಾಯಿ ತೆಂದು ವಿದ್ವಾಂಸರ ಅಭಿಪ್ರಾಯವಿದೆ.

ಭಾರತ ಯುದ್ಧದ ಕಾಲವನ್ನು ಗುರುತಿಸಲು ಘಡಕೆಯವರು ಶತಪಥ ಬ್ರಾಹ್ಮಣ, ಬೃಹದಾರಣ್ಯಕ ಉಪನಿಷತ್ತು, ಸಾಂಖ್ಯಾಯನ ಅರಣ್ಯಕ, ಮೋದಲಾದ ವಾಜ್ಯಯಗಳು ಉಪಯುಕ್ತವೆಂಬ ಅಭಿಪ್ರಾಯ ವ್ಯಕ್ತಪಡಿಸಿ, ಸೂತ್ರಕಾರ ಗುಣಾಖ್ಯ ಪರೀಕ್ಷೆತನ ನಂತರ ಪಳು ಅಥವಾ ಎಂಟಿನೇ ತಲೆಮಾರಿನವನಾಗಿರಬಹುದೆಂಬ ವಿಚಾರ ಹೊಂದಿದ್ದಾರೆ. ಮಾಧ್ಯಮಿಕಾಯ ಎಂಬ ಬೌದ್ಧ ಗ್ರಂಥದಲ್ಲಿ ಕಾಣಿಸಿಗುವ ಅಶ್ವಲಾಯನನು ಬುದ್ಧನ ಸಮಾಕಾಲೀನನೆಂದು ಹೇಳಲು ಬರುವುದಿಲ್ಲವಾದರೂ ಶ್ರೀಪೂ. ಆರುನೂರಾರಿಂದ ಎಂಟುನೂರಾರಿ ಕಾಲಾವಧಿಯಲ್ಲಿ ಆಗಿಮೋಗಿರಬಹುದೆಂಬ ಅಭಿಪ್ರಾಯಪಟ್ಟಿದ್ದಾರೆ. ಈ ಎಲ್ಲ ಆಧಾರಗಳಿಂದಾಗಿ ಮಗ್ನೇದದ ಹತ್ತನೆಯ ಮಂಡಲದಲ್ಲಿ ಕಾಣುವ ಶಂತನು ರಾಜನ ಉಲ್ಲೇಖ, ಕಾತಕ ಸಂಹಿತೆಯಲ್ಲಿರುವ ಘೃತರಾಷ್ಟ್ರ, ವಿಚಿತ್ರವೀರ್ಯರ ಉಲ್ಲೇಖಿಗಳನ್ನು ಪರಿಶೀಲಿಸಿದಾಗ ಮಹಾಭಾರತದ ಯುದ್ಧದ ಕಾಲ ಶ್ರೀಪೂ. ಹದಿನಾಲ್ಕು ಸೂರಿಂದ ಒಂದು ಸಾವಿರದವರೆಗೆ ಎಂದು ನಿರ್ಧಾರ ಮಾಡಬಹುದೆಂಬ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದ್ದಾರೆ.

ಹರಪ್ರಾ ಸಂಸ್ಕृತಿಯು ಶ್ರೀಪೂ. ಹದಿಮೂರರಲ್ಲಿ ನಶಿಸಿಹೋಯಿತು. ಹರಿಯಾನ ಹಾಗೂ ಇತರ ಭಾಗಗಳಲ್ಲಿ ನಡೆಸಿದ ಉತ್ಸವನದಿಂದಾಗಿ ಮುಂದೆ ವೈದಿಕ ಸಂಸ್ಕृತಿಯು ಪುನರುಚ್ಛಿವ ಹೊಂದಲು ಎರಡು

ಶತಮಾನಗಳಾದರೂ ಹಿಡಿದಿರಬಹುದು. ಘಡಕೆಯವರು ತಮ್ಮ ಸಿದ್ಧಾಂತಕ್ಕೆ ಪೂರಕವೆಂಬಂತೆ ಈ ವಿಚಾರದಲ್ಲಿ ಅನೇಕ ವಿದ್ಯಾಂಸರ ಅಭಿಪ್ರಾಯಗಳನ್ನು ಕ್ಷೋಧಿಸಿದ್ದಾರೆ. ಜ್ಯೋತಿಷ್ಯ ಶಾಸ್ತ್ರ ಪ್ರಕಾರ ಅರ್ಯಾಭಟನ ಕಾಲದಿಂದಲೂ ಮಹಾಭಾರತ ಯುದ್ಧದ ಕಾಲವು ಚರ್ಚೆಗೊಳ್ಳುತ್ತ ಬಂದಿರುವುದನ್ನು ವಿವರಿಸುತ್ತಾರೆ.

ಮಹಾಭಾರತದ ಯುದ್ಧ ನಡೆಯಲೇ ಇಲ್ಲ ಎಂದು ಕೆಲವು ವಿದ್ಯಾಂಸರ ಅಭಿಪ್ರಾಯವಿದೆ. ಅಂಥವರಿಗೆ ಉತ್ತರಿಸುವುದಕ್ಕಾಗಿ ಘಡಕೆಯವರು ಕುರುಕ್ಕೇಶುದಲ್ಲಿ ಕಾಣಿಸಿಗುವ ಅನೇಕ ಸ್ಥಳಗಳೊಂದಿಗೆ ಹೊಂದಿಕೊಂಡಿರುವ ಘಟನೆಗಳನ್ನು ಕುರಿತು ಬಿಂಬಿಸುವುದಿಂದ ಚರ್ಚೆ ಮಾಡಿದ್ದಾರೆ.

ಪಾಂಡವರು ಉಪಪಾಂಥ ನಗರದಿಂದ ಕುರುಕ್ಕೇಶುಕ್ಕೆ ಆಗಮಿಸಿದರು. ಕನಿಂಗ್‌ಪ್ರಾಮರ ಮತದಂತೆ ಪಾಂಡವರ ಎಡಭಾಗದ ಸೇನೆಯು ಸರಸ್ವತಿ ನದೀ ತೀರದಲ್ಲಿತ್ತು. ಬಲಭಾಗದ ಸೇನೆಯು ಕಿರಮಚ (ಕುಲತಾರಣತೀರ) ಎಂಬಲ್ಲಿತ್ತು. ಈ ಸ್ಥಳವು ಸಾಫೇಶ್ವರದಿಂದ ದಕ್ಷಿಣ ದಿಕ್ಕಿನಲ್ಲಿರುವ ಗ್ರಾಮಕ್ಕೆ ಹತ್ತಿರ ಪ್ರದೇಶವಾಗಿರುವುದು. ಇನ್ನು ಕೌರವ ಸೇನೆಯು ಪಶ್ಚಿಮಾಭಿಮುಖವಾಗಿದ್ದು ಆ ಸ್ವೇಷದ ಬಲಭಾಗ ಸರಸ್ವತಿ ತೀರದಲ್ಲಿದ್ದರೆ ಎಡಭಾಗದ ಸೇನೆಯು ಅಮೀನ ಗ್ರಾಮದ ಹತ್ತಿರವಿತ್ತು. ಈ ಅಮೀನ ಗ್ರಾಮವೇ ಇಂದಿನ ಅಭಿಮನ್ಯಿಂದ ಎಂದು ಗುರುತಿಸಬಹುದು. ಇದೇ ಸ್ಥಳದಲ್ಲಿ ಅಭಿಮನ್ಯ ಧಾರಾತೀರನಾದ. ಮಹಾಭಾರತಕಾರರು ವರ್ಣನೆ ಮಾಡಿದಂತೆ ಈ ಎರಡೂ ಸೇನೆಗಳ ವ್ಯಾಪ್ತಿಯು ನಲ್ಲಿತ್ತು ಮೇಲು ಅಥವಾ ಅರವತ್ತಾಲ್ಕು ಕಿಲೋ ಮೀಟರು ಸುತ್ತಳತೆ. ಈ ವರ್ಣನೆ ಅತಿಶಯೋಕ್ತಿ ಎಂದೆನಿಸಬಹುದಾದರೂ ಕ್ಷೇತ್ರಾಲ, ಪೆಮೋವಾ, ಅಮೀನ, ಧಾನೇಶ್ವರ ಈ ಭಾಗದಲ್ಲಿ ಪಸರಿಸಿಕೊಂಡಿತ್ತೇಂಬ ಮಾತಿಗೆ ಎರಡಿಲ್ಲ.

ಪ್ರಭಾವೀ ಕನಾಟಕ

ಕನಾಟಕವು ಹಾರೇರಿಯಿಂದ ಗೋದಾವರಿಯವರೆಗೂ ಹಬ್ಬಿತ್ತು.

ಈಗ ಮಹಾರಾಷ್ಟ್ರವೆಂದು ಕರೆಯುವ ಬಹುಭಾಗ ಅತಿ ಸ್ವಷ್ಟವಾಗಿ ಕನಾಟಕದ್ವಾರಿತ್ತು. ‘ಮಹಾರಾಷ್ಟ್ರ’ ಪದವೇ ಮರಾಠಿಯದಲ್ಲ. ‘ಮಹಾನಾಡು’ ಎಂಬ ಇದು ವಿಶಾಲ ವ್ಯಾಪ್ತಿಯ ಕನ್ನಡ ನಾಡೇ ಆಗಿತ್ತು. ಎರಡನೆಯ ಪ್ರಲಿಕೇಶಿಯ ಬಿಂಬಿಳಿಯ ಶಾಸನದಲ್ಲಿ ಉಕ್ತವಾಗಿರುವ “ಆಗ ಮತ್ತಾ ಅಥಿಪತಿತ್ತಮ್ ಯೇ ಮಹಾರಾಷ್ಟ್ರ ಕಾಣಾಮ್ ನವನತಿ ಸದಸ್ಯ ಗ್ರಾಮ ಭಾಜಾಮ್ ತ್ರಯಾಣಾಮ್” ಎನ್ನುವಂತೆ ಕನಾಟಕದಲ್ಲಿ ಬಹುಭಾಗ ಮಹಾರಾಷ್ಟ್ರ ಸೇರಿತ್ತು. ಅಚ್ಚ ಕನ್ನಡಿಗ ಪ್ರಲಿಕೇಶಿ ಬಿನವಾಸಿ, ಗಂಗ, ಕೊಂಕಣರನ್ನ ಸೋಲಿಸಿ ಲಾಟ, ಮಾಳವ, ಘೋಡರನ್ನ ಗೆದ್ದು, ಕೋಸಲದ ಕಳಿಂಗರಾಜ ಹಾಗೂ ಕಾಂಜೀಪುರವನ್ನ ಗೆದ್ದು ಚೋಳ, ಪಾಂಡ್ಯ, ಕೇರಳವನ್ನ ತನ್ನ ಅಂಕೆಯೊಳಿಗಿಟ್ಟುಕೊಂಡ.

“ತಾರಾತಂತ್ರ” ಎಂಬ ಗ್ರಂಥದಲ್ಲಿ ಮಹಾರಾಷ್ಟ್ರದ ಹೆಸರು ಕನಾಟಕವೆಂದಿರುವುದು, ಅವೆರಡೂ ಮೂಲತಃ ಒಂದೇ ಆಗಿರುವುದಕ್ಕೆ ನಿದರ್ಶನ.

ಬಾಲಗಂಗಾಧರ ತಿಲಕರೂ “ಮಹಾರಾಷ್ಟ್ರ ಬೇರೆ, ಕನಾಟಕ ಬೇರೆ ಅಲ್ಲ; ಎರಡೂ ದೇಶಗಳ ಭಾಷೆಯೂ ಮುಂಚೆ ಒಂದೇ,

ಎಂದರೆ ಕನ್ನಡವಿತ್ತು. ಭಾಷೆಯ ವಿಷಯದಲ್ಲಿ ಮಹಾರಾಷ್ಟ್ರವು ತನ್ನ ಮೊದಲ ಭಾಷೆಯನ್ನು ಬಿಟ್ಟು ಮರಾಠಿಯಾಗಿದೆ” ಎಂದಿದ್ದಾರೆ.

ಕನ್ನಡದ ದೋರೆಯೇ ಆದ ದೇವಗಿರಿಯ ಯಾದವರ ಕೃಷ್ಣನು ಮೊದಲಿಗೆ ಕೆಲವು ಸಣ್ಣ ಶಾಸನಗಳನ್ನು ಕನ್ನಡದಲ್ಲಿ ಹಾಕಿಸಿದನು.

“ಜಾಖ್ಯಾನೇಶ್ವರಿ”ಯಲ್ಲಿ ಹೇರಳ ಕನ್ನಡ ಪದಗಳಿವೆ. ಸಂತಜಾಖ್ಯಾನೇಶ್ವರನು ತನ್ನ ಅಭಂಗಗಳಲ್ಲಿ “ಕಾನಡಾ ಹೋ ವಿಶ್ವಲು ಕನಾಟಕ, ತೇನೇ ಮುರು ಲಾವಿಲೇ ವೇಧಿ” ಎಂದು ವಿಶಲನನ್ನು ಸ್ತುತಿಸಿದ್ದಾನೆ.

ಮಹಾರಾಷ್ಟ್ರದ ನಾಸಿಕ್, ರಾಷ್ಟ್ರಕೂಟರ ಮುಖ್ಯ ಪಟ್ಟಣವಾಗಿತ್ತು. ವಿಶ್ವವಿಶ್ವಾತ ಕೆಲಾ ಕೃತಿ ಎಲೊರದ ಕೈಲಾಸ ದೇವಸ್ಥಾನ ಕಟ್ಟಿಸಿದವನು ರಾಷ್ಟ್ರಕೂಟರ ಒಂದನೆಯ ಕೃಷ್ಣ.

ಕೊಲ್ಲಾಪುರ-ಶಿರೋಳಗಳಲ್ಲಂತೂ ಇಂದಿಗೂ ಕನ್ನಡವೇ ಪ್ರಧಾನ. ಮಹಾಲಕ್ಷ್ಮಿ ದೇವಾಲಯದ ಹತ್ತಾರು ಶಾಸನಗಳು ಕನ್ನಡದಲ್ಲೇ ಇವೆ. ಸಾಂಗಲಿ, ಶೂಪವಾಡದ ಹಿರಿಯರ ಮನೆಗಳಲ್ಲಿಲ್ಲಾ ಪ್ರಚೀನ ಕನ್ನಡ ಗ್ರಂಥಗಳು ದೋರೆಯುತ್ತವೆ. ಕನ್ನಡ ವಚನ ಸಾಬಿತ್ಯದ ಸುಪ್ರಸಿದ್ಧ ಕರ್ಮಯೋಗಿ ಸಿದ್ದರಾಮನ ಸೊಲ್ಲಾಪುರ ಕನ್ನಡದ್ದು.

ಮಹಾರಾಷ್ಟ್ರದ ಸುಮಾರು ಅರ್ಥದಷ್ಟು ಉರುಗಳು ಕನ್ನಡದ ಹೆಸರಿನವೆಂದು, ಪ್ರಸಿದ್ಧ ಮಹಾರಾಷ್ಟ್ರ ಇತಿಹಾಸ ಸಂಶೋಧನಕಾರರಾದ ಶ್ರೀ ರಾಜವಾಡೆಯವರೇ ಒಟ್ಟಿಕೊಂಡಿದ್ದಾರೆ. ಉದಾ: ಕಲ್ಲುಮತ, ದೇವರಕೊಪ್ಪ, ಮೊಸಳಿ, ನೇರೂರು, ದೇವೂರು, ಗಣಗಾಪುರ, ಕಳಸ ಇತ್ಯಾದಿ.

ಮಹಾರಾಷ್ಟ್ರದಲ್ಲಿ “ಕನ್ನಡ” ಎಂಬ ಹೆಸರಿನ ಒಂದು ತಾಲ್ಲೂಕೇ ಇದೆ. ಇಲ್ಲಿಯೇ ಲೋಕ ಪ್ರಸಿದ್ಧ ವೇರೂಳದ ಕೈಲಾಸ ದೇವಾಲಯವಿರುವುದು.

ಹಾಮರಸನ ಪ್ರಸಿದ್ಧ ಗ್ರಂಥ “ಪ್ರಭುಲಿಂಗ ಲೀಲೆ” ಬ್ರಹ್ಮರಸ ಎಂಬುವನಿಂದ ಹಿಂದೆಯೇ ಮರಾತಿಗೆ ಅನುವಾದಿಸಲ್ಪಟ್ಟಿದೆ. ಚಂದ್ರಾತ್ಮಜ ರುದ್ರನು ಸುಮಾರಪ್ರಾಯ ಕನಾಟಕ ಭಾರತ ಕಥಾ ಮಂಜರಿ”ಯನ್ನು ಮರಾತಿಗೆ ಭಾಷಾಂಶರಿಸಿದ್ದಾನೆ.

ಹೊಯ್ದಿ ಸಾಮೃಜ್ಯ ಕನಾಟಕದ ಇತಿಹಾಸದಲ್ಲಿ ಸುಖಣಿಯುಗವೋಂದನ್ನು ಸ್ವಷ್ಟಿಸಿದ ಕೇತ್ತಿರು ಭಾಜನವಾಗಿದೆ. ಧರ್ಮ, ಶಿಲ್ಪ, ಸಂಗೀತ, ಸಾಂಪ್ರದಾಯಿಕ ಆ ರಾಜರ ಆಶ್ರಯದಲ್ಲಿ ಪ್ರವರ್ಧಣಮಾನಕ್ಕೆ ಒಂದಿದ್ದವು. ಈ ಕಾರ್ಯದಲ್ಲಿ ಹಲವಾರು ಸಾಮಂತ ರಾಜರು ಬೆಂಬಲಿಸಿದ್ದು, ಇವರಲ್ಲಿ ಕೊಂಕಣದವರು ಮೊದಲಿಗರು. ಇದರ ಪ್ರಥಮ ಬಾರಿತ್ತಿಕ ಪುರುಷ ಸನಷ್ಟುಲ್ಲ. (ಕ್ರ.ಶ. ೨೮೨). ಇವರಲ್ಲಿ ಕೊನೆಯ ಅರಸನಾದ ಇರಿವಬೆಡಂಗ ಕನ್ನಡದ ಮಹಾಕವಿ ರಘ್ವನಿಗೆ ಆಶ್ರಯದಾತನಾಗಿದ್ದೆ. ಆ ಕಾಲದಲ್ಲಿ ಇವರ ರಾಜ್ಯ ಮುಂಬಯಿಯವರೆಗೂ ಪರಡಿತ್ತುಂದು ತೆಳಿದುಬಿರುತ್ತದೆ. ಕ್ರ.ಶ. ಎರಡನೇ ಶತಮಾನದ ತಮಿಳು “ಶಿಲ್ಪಪ್ರದಿಗಾರಮ್”ನಲ್ಲಿ ಚೀರ ರಾಜ ಶೀಂಗಟ್ಟಿವನ್ನು ಎಂಬುವವನು ಕನಾಟಕ ಮತ್ತು ಕೊಂಕಣದವರ ಸ್ವತ್ತವನ್ನು ನೋಡಿ ಸಂತೋಷಿಸಿದ ಉಲ್ಲೇಖಿಸು ಇದೆ. ಕ್ರ.ಶ. ೧೯೬೫ರಲ್ಲಿ ಪ್ರಕಟವಾಗುತ್ತಿದ್ದ ‘ರಾಕ್ಷೋ’ ಎಂಬ ಕೊಂಕಣ ಭಾಷೆಯ ಅದರೆ ಕನ್ನಡ ಲಿಪಿಯ ಪತ್ರಿಕೆ, ಕನ್ನಡ ಹಾಗೂ ಕೊಂಕಣೆಯ ಸಾಮೀಪ್ಯಕ್ಕೆ ನಿದರ್ಶನವಾಗಿದೆ. ಕೊಂಕಣ ಭಾಷೆಯಲ್ಲಿ ವಿವ್ರಾಂತಿ ಕನ್ನಡ ಪದಗಳು ತುಂಬಿವೆ. ವ್ಯಾಕಣಾದಿಗಳಲ್ಲಿ ಕನ್ನಡದ ಪ್ರಭಾವವಿದೆ. ಕೊಂಕಣದವರು ಉಪಯೋಗಿಸುವ ಬಹುಪಾಲು ಗಾದೆಗಳು ಕನ್ನಡದವೇ ಆಗಿವೆ, ಕೊಂಕಣ ಕೋಶಕ್ಕೆ ಸೇರಿರುವ ನಿತ್ಯೋಪಯೋಗಿ ಶಬ್ದಗಳು ಕನ್ನಡದವೇ ಆಗಿವೆ. ಮುಖ್ಯವಾಗಿ ಕೊಂಕಣ ಭಾಷೆಯ ಮೂಲ ಕನ್ನಡವೇ ಆಗಿದೆ ಎಂದು ಹೇಳಬಲಾಗಿದೆ. ಶಬ್ದಗಳನ್ನು ಸ್ವರಾಂತರಗಳನ್ನಾಗಿ ಬರೆಯುವಲ್ಲಿ ಕೊಂಕಣದವರು ಮರಾತಿಯ ಬದಲಾಗಿ ಕನ್ನಡದ ಎ, ಒ, ಸ್ವರಗಳನ್ನು ಉಪಯೋಗಿಸುತ್ತಾರೆ. ಹೀಗೆ ಬತಿಹಾಸಿಕವಾಗಿ ಅತಿ ಪ್ರಾಚೀನಕಾಲದಿಂದಲೂ ಕೊಂಕಣದ ಮೇಲಿನ

ಕನ್ನಡದ ಪ್ರಭಾವವನ್ನು ಗುರುತಿಸಬಹುದಾಗಿದೆ.

ಸುಮಾರು ಏದು ಶತಮಾನಗಳಿಗೂ ಮೇಲ್ಪಟ್ಟ ದೀರ್ಘಕಾಲಮಾನ ಗುಜರಾತ್ ನಾಡು ಕನಾಟಕದ ಧೀರೋದಾತ್ ರಾಜರುಗಳ ಆಳ್ಳಿಕೆಯಲ್ಲಿತ್ತೆಂಬುದನ್ನು ಗಮನಿಸಿದಾಗ ಇಂದಿನ ಕನಾಟಕದ ಸ್ಥಿತಿಗೆ ಕಣ್ಣು ಹನಿಗೂಡಿರದು. ಹರಪ್ಪ, ಮೊಹಂಜೋದಾರೋದಂತಹ ಪರಮೋತ್ಮಾಪ್ತ ಸಂಸ್ಕೃತಿಯಲ್ಲಿ ಕನ್ನಡಿಗರ ಕ್ಷ್ಯಾಡಪೀತ್ತೆಂಬುದೂ, ಕಮಾರಿಲಭಟ್ಟನು ಮರಾತಿ ಮತ್ತು ಗುಜರಾತಿಯ ಜತೆ ಕನ್ನಡವನ್ನೂ ಸೇರಿಸಿ ಪಂಚದ್ವಾವಿದ ಭಾಷೆಯೆಂದು ಕರೆದಿರುವುದೂ ಈ ವಿಷಯದಲ್ಲಿ ಸಾಕಷ್ಟು ಬೆಳಕನ್ನು ಬೆಲ್ಲುತ್ತದೆ. ಕನಾಟಕದ ರಾಜರ ಮಹಾ ಸಾಮಂತರಲ್ಲಿಬ್ಬಿನಾದ ಗೋವೆಯ ಕದಂಬರ ಒಂದನೆಯ ಜಯಕೇಶಿ ತನ್ನ ಮಗಳಾದ ಮಯಾಣಲ್ಲ ದೇವಿಯನ್ನು ಗುಜರಾತಿನ ದೊರೆ ಒಂದನೆಯ ಕಣಣಿಗೆ ಮದುವೆ ಮಾಡಿಕೊಟ್ಟಿದ್ದೆ. ಕನಾಟಕದ ಇತಿಹಾಸದಲ್ಲಿ ಅದ್ವಿತೀಯ ಕೀರ್ತಿ ಸಂಪಾದಿಸಿದ ಎರಡನೇ ಪುಲಿಕೇಶಿ (೬೧೦-೬೪೯) ಉತ್ತರಾಪಥದ ಮಹಾಬಕ್ರವರ್ತಿ ಯಜ್ಞನನ್ನು ಸೋಲಿಸಿ ಧರ್ಮಧೀರನೆನಿಸಿ ನಂತರ ರಾಷ್ಟ್ರಕೂಟರ ಮೂರನೆಯ ಕೃಷ್ಣನ ಒಂದು ಕನ್ನಡ ಶಾಸನವು ಉತ್ತರದ ‘ಜೂರಾ’ ಎಂಬಲ್ಲಿ ದೊರೆತಿದೆ. ಬರೋಡ ಮತ್ತು ನವಸಾರಿಗಳಲ್ಲಿ ದೊರೆತಿರುವ ತಾಮ್ರಪಟಗಳಲ್ಲಿ ಕನಾಟಕ ರಾಜರ ಸಹಿ ಇದೆ. ಅನೇ ಧ್ಯಾವರಾಜನ ಬರೋಡದ ಶಾಸನಗಳಲ್ಲಿ ‘ಪೂಸಿಲಾವಳಿ’ ಮತ್ತು ‘ಪಿನಮುಚವಳಿ’ ಎಂಬ ಕನ್ನಡದ ಹೆಸರುಗಳಿವೆ. ಹೇಗೆಯೇ ಗುಜರಾತಿನ ಪ್ರಸಿದ್ಧ ರಾಜ ಜಯಸಿಂಹನ ಮಗನೂಬಿನ ಹೆಸರು ‘ಮಂಗಲರಸ’ ಎಂದಿದೆ. ಪ್ರಾಚೀನ ಗುಜರಾತಿನ ಕೇಲವು ಬ್ರಾಹ್ಮಣರ ಹೆಸರು ಶುದ್ಧ ಕನ್ನಡದವಾಗಿರುವುದೂ ಗಮನಾರ್ಹ. (ಉದಾ: ರಾಶಾಪಭಟ್ಟ, ಸಿದ್ಧಪಭಟ್ಟ, ನಾಗಮಾಯ...) ಡಾ॥ ಸಾಲತೋರೆಯವರು ಎರಡನೇ ಪುಲಿಕೇಶಿ ಯಜ್ಞನನ್ನು ಸೋಲಿಸುವ ಮುನ್ನ ಆಳುತ್ತಿದ್ದ ರಾಜರು ಕನ್ನಡಿಗರಂದೂ, ಆಗಿನ “ಬೋರಿವ್ಲಿ”, “ಕಂಡಿವ್ಲಿ”, “ಲೋಣಾವಳ್ಳಾ” ಇತ್ತಾದಿ ಉರುಗಳು “ಬೋರಪಳ್ಳಿ”, “ಕಂಡ-ಪಳ್ಳಿ” ಮತ್ತು “ಲೋಣಾಪಳ್ಳಿ”ಗಳಾಗಿದ್ದವೆಂದೂ ಅಭಿಪ್ರಾಯ

ಪಟ್ಟಿದ್ದಾರೆ. ಇಷ್ಟು ಮಾತ್ರವೇ ಅಲ್ಲದೆ ಸುಮಾರು ಇಲ್ಲಂ ವರ್ಷಗಳವರೆಗೆ ಈ ಪ್ರಾಂತ ರಾಷ್ಟ್ರಕೂಟ ರಾಜರುಗಳ ತ್ವಾಕೀಯಲ್ಲಿತ್ತೊಂದೂ ಹೇಳಲಾಗಿದೆ.

ಧಾರ್ಮಿಕ ರಂಗದಲ್ಲಿ ನೋಡಿದಾಗ ಜೈಸ ಧರ್ಮ ಇಂದಿಗೂ ಉಣಿಯ ಸ್ಥಿತಿಯಲ್ಲಿರುವುದು ಕನಾಟಕ ಮತ್ತು ಗುಜರಾತ್ ಗಳಲ್ಲಿಯೇ ಎಂಬುದನ್ನು ಗಮನಿಸಬಹುದು. ಇಂದಿನ ಕನಾಟಕದ ‘ಜಟ್ಟಿ’ ಮನೆತನದವರು ಗುಜರಾತಿನಿಂದ ಬಂದವರೆಂದು ಹೇಳುತ್ತಾರೆ.

ಗುಜರಾತಿನ ಜಾನಪದ ಗೀತೆಗಳಲ್ಲಿ ‘ಯಶಮಾ ಬಡ್ಡಣತಿ’ (ಜಸಮಾ-ಬಡಣ) ಎಂಬುವಳನ್ನು ಡಾಲುಕ್ಕರ ಸಿದ್ಧರಾಜಜಯಸಿಂಹನು (ಸಧ ರಾಚೇಸಂಗ) ಪ್ರೇಮಿಸಿದ ಕಥೆ ಬರುತ್ತದೆ. ಇವೆರಡೂ ಹೆಸರು ಕನ್ನಡದವೇ ಆಗಿವೆ.

ಸಂಸ್ಕತದ ‘ಲ’ಕಾರ ಕನ್ನಡದಲ್ಲಿ ‘ಳ’ಕಾರವಾಗುವುದು ಸಾಧಾರಣ. ಇದು ಸಂಸ್ಕತ ಜನ್ಮವಾದ ಬೇರಾವ ಭಾಷೆಯಲ್ಲಾ (ಮರಾಠಿ ಬಿಟ್ಟು) ಕಣಬರದು. ಆದರೆ ಗುಜರಾತಿಯಲ್ಲಿ ಸಹ ಈ ಬದಲಾವಣೆಯನ್ನು ಗುರುತಿಸಬಹುದು. ಇದರಿಂದ ಕನ್ನಡದ ಪ್ರಭಾವವನ್ನು ಗುರುತಿಸಬಹುದು.

ಇಂದು ತನ್ನ ಸಾಹಿತ್ಯ ಮತ್ತು ಕಲೆಗಳ ಮುಖಿಂತರ ವಿಶ್ವವಿಖ್ಯಾತವಾಗಿರುವ ಬಂಗಾಳಕ್ಕೂ ಕನ್ನಡಕ್ಕೂ ಒಂದು ಸಹಸ್ರ ವರ್ಷಗಳ ಹಿಂದಿನಿಂದಲೂ ವ್ಯವಹಾರ ಮಾತ್ರವಲ್ಲದೆ. ಸಾಂಸ್ಕೃತಿಕ ಸಂಬಂಧವೂ ಇದೆ.

ಕ್ರಿ.ಶ. ಅನೇಯ ಶತಮಾನದ ಕನಾಟಕ, ಇತಿಹಾಸವು ರೋಮಾಂಚಕಾರಕ ಮಹೋನ್ನತಿಯ ಕಾಲ. ತನ್ನದೇ ಆದ ಸಂಸ್ಕತಿಯ, ಭಾಷೆಯ ಸುಗ್ರಿಯ ಪರ್ವಕಾಲ. ಸಾಹಿತ್ಯ, ತಿಲ್ಲಕಲೂ, ಪ್ರೌಷಕರಾಗಿ ಸ್ವತಃ ಕವಿಗಳಾಗಿ, ಧರ್ಮಾನುರಾಗಿಗಳಾಗಿ, ಪ್ರಚಾರಂಜಕರಾಗಿ ರಾಷ್ಟ್ರಕೂಟರು ಬಾಳುತ್ತಿದ್ದ ಭವ್ಯ ಯುಗವದು. ಆ ಕಾಲದಲ್ಲಿಯೇ ಕನ್ನಡದ ಸೇನ ಮನೆತನದವರು ವಂಗದೇಶದಲ್ಲಿ ನೆಲೆಸಿ ರಾಜ್ಯವಾಳಿದರು.

ಆವು ಕನಾಟಕ ಕ್ಷತ್ರಿಯರೆಂದು ಈಗಲೂ ಅವರು ಹೆಮ್ಮೆಲ್ಲಿಂದ ಹೇಳಿಕೊಳ್ಳುತ್ತಾರೆ. ತಮ್ಮ ಮೂಲ ಪ್ರರೂಪ ಬ್ರಹ್ಮ ಕ್ಷತ್ರಿಯ ವಂಶಕ್ಕೆ ಸೇರಿದ ವೀರಸೇನನ ವಂಶಸ್ಥನಾದ ಸಾಮಂತಸೇನನೆಂದೂ ಅವರು ಹೇಳುತ್ತಾರೆ. ರಾಷ್ಟ್ರಕೂಟರ ಎರಡನೆ ಕೃಷ್ಣನ ಮುಖಗುಂದ (ಕ್ರಿ.ಶ. ೬೦೨-೩) ಶಾಸನದಲ್ಲಿ ಈ ಸೇನರ ಪ್ರಸ್ತಾಪ ಬರುತ್ತದೆ.

ಕನಾಟಕ “ಕ್ಷತ್ರಿಯಾನಾಮ್” ಅಜನಿಸುಲ ಶಿರೋರಾದಮಃ ಸಾಮಂತಸೇನಃ” - ಎಂಬ ಸ್ವಷ್ಟವಾದ ಉಲ್ಲೇಖವನ್ನು ಲಕ್ಷ್ಮಾಸೇನನ ಮಧ್ಯನಗರ ಶಾಸನದಲ್ಲಿ ಕಾಣಬಿಂದು. ಪೂರ್ವಬಂಗಾಳದ ಬಾರ್ ಭೂಪಟ್ಟ ರಾಜರೂ ಸಹ ಕನಾಟಕದವರೇ ಆಗಿರುತ್ತಾರೆ. ಸೇಪಾಳದ ರಾಜ ಕುಟುಂಬದ ನಾನ್ಯದೇವನು ಕನಾಟಕ ಮೂಲದವನು ಎಂದರೆ ಕನಾಟಕದ ಪ್ರಭಾವವನ್ನು ಉಹಿಸಬಹುದು. ರಾಷ್ಟ್ರಕೂಟ ಅರಸು ಮೂರನೇ ಗೋಪಿಂದನ ಸಂಬಂಧಿಯಾಗಿದ್ದ ರಾಜ್ಯದೇವಿಯನ್ನು ಬಂಗಾಲದ ಧರ್ಮಪಾಲ ಮದುವೆಯಾಗಿದ್ದು. ಹೀಗೆ ರಾಜಕೀಯ ಪ್ರಭಾವ ಮಾತ್ರವಲ್ಲದೆ ಧಾರ್ಮಿಕವಾಗಿಯೂ ಬಂಗಾಲದವರು ಕನ್ನಡಿಗರಿಂದ ಉಪಕೃತರಾಗಿದ್ದಾರೆ. ಜೈನ, ವೈಷ್ಣವ, ಚೌಧೂ ವೀರಶೈವ ಮತಗಳು ಏಳಿಗೆ ಪಡೆದದ್ದು ಇಲ್ಲಿಯೇ. ಭಕ್ತಿಮೇರು ಶ್ರೀ ಮಧ್ವಾಚಾರ್ಯರ ಭಕ್ತಿ ಮಾರ್ಗ ಬಂಗಾಲದ ಚೈತನ್ಯ ಪಂಥಕ್ಕೆ ಸ್ವಾತಿತ್ಯಾಯಿತು. ಮಧ್ವಾಚಾರ್ಯರೇ ಧರ್ಮ ಪ್ರಚಾರಕ್ಕಾಗಿ ಬಂಗಾಲಕ್ಕೆ ಹೋದಾಗ ಇವರ ತೇಜೋಪ್ರಭಾವದಿಂದ ಕನಾಟಕ-ಬಂಗಾಲಗಳ ನಡುವೆ ಭಕ್ತಿಯ ಸೇತುವೆಯೋಂದು ನಿರ್ಮಿತವಾಗಿ ಅಲ್ಲಿಂದಲ್ಲಿಗೆ ಇಲ್ಲಿಂದಲ್ಲಿಗೆ ಭಕ್ತ ಶಿರೋಮಣಿಗಳ ಸಂಚಾರವಾಗಿ ದೇವಭಕ್ತಿಯ ಪ್ರಚಂಡ ಪ್ರವಾಹವೇ ಹರಿಯಿತು. ಬಂಗಾಲದ ಸಂತಶ್ರೇಷ್ಟ ಚೈತನ್ಯ ದೇವರೂ, ನಿತ್ಯನಂದರೂ ವಿಜಯನಗರವನ್ನು ಸಂದರ್ಶಿಸಿದರು. ನಮ್ಮಲ್ಲಿ ಮದುವೆಯಾದ ಹೊಸದಂಪತ್ತಿಗಳು ಮನೆಗೆ ಬಂಡಾಗ ವರನ ಜಿಕ್ಕ ತಮ್ಮ ಅಫವಾ ತಂಗಿ ಬಾಗಿಲು ತಡೆಯುವ ಪದ್ಧತಿ ಉತ್ತರ ಭಾರತದಲ್ಲಿ ಬಂಗಾಳ ಬಿಟ್ಟರೆ ಬೇರೆಲ್ಲಾಗೂ ಕಾಣಬರದು. ಬಂಗಾಲಿ ಶಬ್ದಕೋಶಗಳಲ್ಲಿ ನೀರ್- ನಾರಿಕೇಳ, ತೋಯ, ಮಾಲೆ,

ಪ್ರತ್ಯೇ, ಮೀನು, ಉಮತ್ತು (ಉಡುಪು) ಇತ್ಯಾದಿ ಕನ್ನಡ ಪದಗಳನ್ನು ಕಾಣುವುದು

ಕನಾಟಕ ಮತ್ತು ತಮಿಳು ನಾಡುಗಳೆರಡೂ ಒಂದೇ (ದ್ವಾರಿತ) ಇಂಗಡಕ್ಕೆ ಸೇರಿದ ಪ್ರದೇಶಗಳಾಗಿದ್ದ ಭಾಷೆ ಹಾಗೂ ಸಂಸ್ಕೃತಿಗಳಲ್ಲಿ ಅತ್ಯಂತ ಸಿಕಟ ಸಂಪರ್ಕವಿದೆ. ಕನಾಟಕದ ಉಲ್ಲೇಖ ತಮಿಳಿನ ಅತ್ಯಂತ ಪ್ರಚಿನ ಸಾಹಿತ್ಯದಲ್ಲಿಲ್ಲಾ ದೊರೆಯುತ್ತದೆ. 'ಪರಷ್ಪರಾರಮ್'ನಲ್ಲಿ ಜೇರರಾಜನು ಕನಾಟಕದ ಸ್ವತ್ತ ಸೋಡಿದ ಕಂಗತಿ ಬರುತ್ತದೆ. ಹೀಗೆಯೇ 'ಅಪನಾನೂರು' ಕೃತಿಯಲ್ಲಾ ಸಹ ಬರುತ್ತೆ ನಾಡಿನ ಉಲ್ಲೇಖವಿದೆ. ಕ್ರಿ.ಶ. ಎನೇ ಶತಮಾನದ ತಮಿಳ ಸಂಘದ ಜ್ಯೋತಿಷಕ್ಕಿ ತಿರುತಕ್ಕಂಡೇವನು ರಚಿಸಿದ ಜೀವಕ ಚಿಂತಾಮಣಿಯಲ್ಲಿ ಕನ್ನಡ ಪದಗಳವೇ. ಇಂನೇ ಶತಮಾನದ ಚಾಮರಸನು ಬರೆದ ಪ್ರಭುಲಿಂಗಲೇಯನ್ನು ತಿರುವಣ್ಣ ಮಲೆಯ ಶಿವಪ್ರಕಾಶ ಸ್ವಾಮಿಗಳು ತಮಿಳಿಗೆ ಭಾಷಾಂತರಿಸಿದ್ದಾರೆ. ಕನಾಟಕ ಸಂಗೀತದ ಆಚಾರ್ಯರುಪರುಪರಾದ ಪೂರಂದರಾಸರಿಂದ ತ್ಯಾಗರಾಜರು ಪ್ರಭಾವಿತರಾದುದು ಸರ್ವವಿದಿತ. ಜೀವಾಮಣ ಮತ್ತು ಚಿಂತಾಮಣ ಎಂಬ ತಮಿಳು ಗ್ರಂಥಗಳು ಅದೇ ಪೇಸರಿನ ಕನ್ನಡ ಕೃತಿಗಳ ಪ್ರತಿಬಿಂಬವಾಗಿ ಕಾಣುತ್ತವೆ. ಹೀಗೆ ಕನ್ನಡದ ಭಂಡೇಗ್ರಂಥ 'ಗುಣಗಾಂಕಿಯಂ' ಅನೇಕ ತಮಿಳು ಲಾಕ್ಷಣಿಕರ ಆಧಾರ ಗ್ರಂಥವಾಯಿತು.

ಸಾಹಿತ್ಯಕವಾಗಿ ಹಾಗೂ ರಾಜಕೀಯವಾಗಿ ಕನಾಟಕ ತೆಲುಗಿನ ಮೇಲೆ ಅವಾರ ವಚನಸ್ನನ್ನು ಬೀರಿದೆ. ತೆಲುಗಿನ ಆದಿಕವಿ ನನ್ನಯ ಭಟ್ಟ (ಕಿ. ಶ. ೧೧೫೦)ನ ಬಗ್ಗೆ ಶ್ರೀ ಸಿ.ಆರ್. ರೆಡ್ಡಿಯವರು ಬರೆಯುತ್ತಾ "ತೆಲುಗು ನಾಡಿನ ಜನದ ಮೇಲೆ ಕನ್ನಡದ ಜೈನ ಭಾರತಗಳನ್ನು ಓದಿ ಆದ ಪರಿಣಾಮಗಳನ್ನು ನಿನಾಮ ಮಾಡುವ ಸಲುವಾಗಿ ನನ್ನಯಭಟ್ಟನು ಆಂದ್ರಭಾಷೆಯಲ್ಲಿ ವ್ಯೇದಿಕ ಮಾರ್ಗಾನುವರ್ತಿಯಾದ ಭಾರತ ಬರೆದ್" ಎಂದಿದ್ದಾರೆ. ಅಂದರೆ ಇವನ ಭಾರತಕ್ಕ ಕನ್ನಡದ ಕವಿಕುಲತಿಲಕ ಪಂಪನ ಭಾರತವೇ ಸ್ವಾತ್ಮಿಕ್ಯಾಗಿದೆ ಎಂದು ವಿದಿತವಾಗುತ್ತದೆ.

ಹಳೆಯ ತೆಲುಗು ಶಾಸನಗಳಲ್ಲಿ ತೆಲುಗು ರಾಜರಿಗೂ, ಕನ್ನಡದ ಬಿರುದುಗಳಿಷ್ಟುದು ಸೋಚರಿಸುತ್ತದೆ. ಎನ್ನೇ ಶತಮಾನದ ಶಾಸನದಲ್ಲಿ ಸೇನಾಪತಿ ಯೊಬ್ಬನಿಗೆ ‘ಮನುಜರ ದೇವ’, ‘ಜಗದೇವ ಗಂಡ’ ಬಿರುದು ಕೊಟ್ಟಿ ಉಲ್ಲೇಖಿಸಿದೆ. ಹಲವಾರು ಧೀಮಂತ ಕವಿಗಳು ಕನಾಟಕಕ್ಕೆ ಬಂದುನಲ್ಲಿಸಿ ಕನ್ನಡ ಕೃತಿ ರಚನೆ ಮಾಡಿದ್ದರು. ನನ್ನಯ ಭಟ್ಟನಿಗೆ ಬರೆಯಲು ಪ್ರೌತ್ತಾಹಿಸಿದವನೂ, ಆವನು ಬರೆದುದನ್ನು ತಿದ್ದಿದವನೂ ಕನ್ನಡದ ಪಂಡಿತ ನಾರಾಯಣ ಭಟ್ಟ. ಇಂನೇ ಶತಮಾನದ ಪಾಲ್ಯಾರಿಕೆ ಸೋಮನಾಥನು ತೆಲುಗು ಬಸವ ಪುರಾಣವನ್ನು ಬರೆದನು. ಕನ್ನಡದ ಪ್ರಭು ಲಿಂಗಲೀಲೆಯನ್ನು ಹಿಡುಪತ್ತಿ ಸೋಮನಾಥ, ಹಿಡುಪತ್ತಿ ಬಸವಕವಿ ಎಂಬುವರು ಬೇರೆ ಬೇರೆಯಾಗಿ ತೆಲುಗಿಗೆ ಅನುವಾದಿಸಿದ್ದಾರೆ. ವ್ಯಾಪತುಂಗನ ‘ಕವಿರಾಜ ಮಾರ್ಗ’ ಭೀಮಕವಿಯ ‘ಕವಿಜನಾಶ್ರಯಮು’, ತೆಲುಗು ಗ್ರಂಥಕ್ಕೆ ಪ್ರಚೋದನೆ ನೀಡಿತು. ನನ್ನ ಚೋಡನ ‘ಕುಮಾರ ಸಂಭವ’ ಹಾಗೂ ಪೆದ್ದಳಿದ ‘ನೀತಿಸಾರ ಸಮತಿ ಶತಕ’ಗಳು ಕನ್ನಡ ಕಂದವನ್ನು ಹೊಲುತ್ತವೆ.

ನಂತರ ವಿಜಯನಗರ ಕಾಲದಲ್ಲಿ ತೆಲುಗಿಗೆ ಅಪಾರ ಪ್ರೌತ್ತಾಹ ದೊರೆಯಿತು. ಖ್ಯಾತ ತೆಲುಗು ಕವಿ ನಾಚನ ಸೋಮನಾಥನಿಗೆ ಬುಕ್ಕರಾಯ ‘ಅಷ್ಟಭಾಷಾ ಕವಿ’ ಎಂಬ ಬಿರುದನ್ನು ದಯವಾಲಿಸಿದ್ದು.

ವಿಶ್ವವಿಖ್ಯಾತಿ ಪಡೆದ ಕನ್ನಡರಾಜ್ಯರವಾರಮಣನಾದ ಕೃಷ್ಣದೇವರಾಯನ ಕೊಡುಗೆಯಂತೂ ತೆಲುಗಿಗೆ ಅಪಾರ.

ವಿಜಯನಗರದ ನಂತರ ಇಲ್ಲಿ, ಇಂನೇ ಶತಮಾನಗಳಲ್ಲಿ ಮೈಸೂರು ಅರಸರ ಆಸ್ಥಾನದಲ್ಲಿ ತೆಲುಗು ಸಾಹಿತ್ಯಕ್ಕೆ ಪ್ರೌತ್ತಾಹ ದೊರೆಯಿತು.

ಹೀಗೆ ತೆಲುಗಿನ ಸರ್ವಾಂಗಿಣ ಪ್ರಗತಿಗೆ ಕನ್ನಡ ರಾಜರು ಪ್ರೇರಣೆ ಪ್ರೌತ್ತಾಹಗಳನ್ನು ನೀಡಿದ್ದಾರೆ.

ಸಂಸ್ಕೃತ ಸಾಹಿತ್ಯ ಭರತವಿಂದದ ಅತಿ ಪ್ರಾಚೀನ ಸಾಹಿತ್ಯ. ವಿಶ್ವವಿಶ್ವಾತ ಕವಿಗಳಿಂದ ಸಾರ್ಥಕ ಸಮ್ಮಾನಿಗಳಿಂದ ಬಂದಿರುವ ಸಾಹಿತ್ಯ. ಎರಡು ಸಹಸ್ರ ವರ್ಷಗಳಿಂದಲೂ ಕನ್ನಡ ನಾಡಿನಲ್ಲಿ ಸಂಸ್ಕೃತ ಗ್ರಂಥ ವ್ಯವಸಾಯ ಸಾಗಿ ಬಂದಿದೆ. ಕನಾಟಕದಲ್ಲಿ ಆಳಿದ ಎಲ್ಲ ರಾಜರೂ ಸಹ ಸುದೃಢವಶಾತ್ ಗೀವಾಣ ಭಾಷಾಭಿಮಾನಿಗಳೇ ಆಗಿದ್ದರು. ಸಂಸ್ಕೃತ ನಾಟಕ ಜಗತ್ತಿನ ಅಸಮಾನ ಕ್ಷಾಯಿಕಾರಿ ಕವಿ ಭಾಸ ಕನಾಟಕದವನೇ ಆಗಿರಬೇಕೆಂದು ಪ್ರೇಮಿ॥ ಯು. ವೇಂಕಟಕೃಷ್ಣರಾಯರು ಶಾಹಿಸುತ್ತಾರೆ. ಅವನ ನಾಟಕದ ಪ್ರಾರ್ಥನಾ ಪದ್ಯಗಳಲ್ಲಿ ಬರುವ ದ್ವಿತೀಯಾಕ್ಷರ ಪ್ರಾಸ ಮತ್ತು ನಾಟಕದ ಸಂಭಾಷಣೆಗಳಲ್ಲಿ ಬರುವ ಕೆಲವು ಕನ್ನಡದ ವಿಶಿಷ್ಟ ಪ್ರಯೋಗಗಳನ್ನು ಅವರು ಆಧಾರವಾಗಿ ಹೇಳುತ್ತಾರೆ. ಕನ್ನಡ ಸಾಹಿತ್ಯದಲ್ಲಿ ಚಿರಸ್ವರಣೆಗೆ ಪಾತ್ರವಾಗಿರುವ ರಾಷ್ಟ್ರಕೂಟರ ಸ್ವಪತುಂಗ ಪ್ರಶ್ನೋತ್ತರಮಾಲಾ ಎಂಬ ಗ್ರಂಥ ರಚನೆ ಮಾಡಿದ. ಕಲ್ಯಾಣ ಚಾಲುಕ್ಯರ ರಾಜ ಭೂಲೋಕ ಮಲ್ಲನು ಮಾನಸೋಲಾಸ - ಎಂಬ ರಾಜನೀತಿ ಗ್ರಂಥದ ಸ್ವಷ್ಟಿಕರ್ತನಾದನು. ಮೈಸೂರಿನ ಅರಸರಾದ ಚಿಕದೇವರಾಜರು, ಮುಮ್ಮಡಿ ಕೃಷ್ಣರಾಜರೂ ಸಹ ಹಲವಾರು ಗ್ರಂಥಗಳನ್ನು ಸಂಸ್ಕೃತದಲ್ಲಿ ಬರೆದಿದ್ದಾರೆ.

ರಾಮಾನುಜಾಚಾರ್ಯರಾದಿಯಾಗಿ ಅನೇಕ ಸಂತರೂ ವೇದಾಂತ ಗ್ರಂಥಗಳನ್ನು ಬರೆದರು. ವ್ಯಾಸರಾಜರೂ, ವಾದಿರಾಜರೂ ನೂರಾರು ಕೃತಿ ರಚನೆ ಮಾಡಿದ್ದಾರೆ.

ಬುಕ್ಕರಾಯನ ಸೋಸೆಯಾದಿಯಾಗಿ ಅನೇಕ ಮಹಿಳೆಯರೂ ಸಂಸ್ಕೃತದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದಾರೆ. ಆದುದರಿಂದ ಕನಾಟಕವು ಪ್ರಭಾವಿ ರಾಜ್ಯವೇನಿಸಿ ಕೊಂಡಿದೆ.

ಭಾಸ್ಕರ ವಿಲಾಸ

ರಂಜಿತ್ ಜೂನ್ ಹದಿನ್ಯೇದರಂದು ಮದ್ರಾಸಿನಲ್ಲಿರುವ ಅಡಿಯಾರ್ ಗ್ರಂಥಾಲಯದಿಂದ “ವರಿವಸ್ತು ರಹಸ್ಯ” ಎಂಬ ಗ್ರಂಥ ಪ್ರಕಾಶಿತವಾಯಿತು. ಈ ಗ್ರಂಥಕ್ಕೆ ದಕ್ಷಿಣದ ಖ್ಯಾತ ಸಂಸ್ಕृತ ವಿದ್ವಾಂಸರೇನಿಸಿದ ಕೃಷ್ಣಸ್ವಾಮಿಗಳು ದೀರ್ಘವಾದ ಮುನ್ಮುಡಿಯನ್ನು ಒರೆದಿದ್ದಾರೆ.

ಈ ಗ್ರಂಥವನ್ನು ರಚಿಸಿದವನ ಹೆಸರು ಭಾಸ್ಕರರಾಯ ಅಥವಾ ಭೂಸುರಾನಂದ. ಇದು ಶಾಕ್ತ ಸಂಪ್ರದಾಯದ ವಿಚಾರದಲ್ಲಿ ಹೆಚ್ಚಿನಮಾಹಿತಿಯ ನೊದಗಿಸಿದ ಗ್ರಂಥವೇನಿಸಿಕೊಂಡಿದೆ. ಶಾಕ್ತ ಆಗಮದಲ್ಲಿರುವ ಪೂಜಾ ವಿಧಾನವನ್ನು ವಿವರಿಸಿ ಹೇಳುವುದೇ “ವರಿವಸ್ತು ರಹಸ್ಯ” ಗ್ರಂಥದ ಮೂಲ ಉದ್ದೇಶ. ಭಾಸ್ಕರರಾಯನಿಂದ “ಸೇತು ಬಂಧ” ಹಾಗೂ “ಲಲಿತಾ ಸಹಸ್ರನಾಮ ಟೀಕೆ” ಎಂಬ ಚೇರೆ ಎರಡೂ ಗ್ರಂಥಗಳಲ್ಲಿಯೂ ಮೂಲ ಲೇಖಿಕನು ಈ ವರಿವಸ್ತು ರಹಸ್ಯದ ಅನೇಕ ಭಾಗಗಳನ್ನು ಸಂದರ್ಭಾನುಸಾರವಾಗಿ ಟಿಪ್ಪಣಿಯ ರೂಪದಲ್ಲಿ ಒಳಗೊಂಡಿದ್ದಾನೆ.

ಕೃಷ್ಣಸ್ವಾಮಿಗಳು ಭಾಸ್ಕರರಾಯನ ಕಾಲ ನಿರ್ಣಯವನ್ನು ಕುರಿತು ಸಾಕಷ್ಟು ಚೆಂತನೆಯನ್ನು ಮಾಡಿದ್ದಾರೆ. ಕೃ.ಶ. ೧೯೬೫ರಿಂದ ೧೯೭೦ ಈತನ ಕಾಲವಾಗಿರಬಹುದು ಎಂದು ಅವರ ತರ್ಕ.

ಪಕೆಂದರೆ ಭಾಸ್ಕರರಾಯನು ಯಾವುದೇ ಗ್ರಂಥವನ್ನು ಬರೆದು ಮುಗಿಸುವಾಗ ಆದನ್ನು ಯಾವ ಕಾಲದಲ್ಲಿ ಮುಗಿಸಿದೆ ಎಂಬುದನ್ನು ಸ್ವಷ್ಟವಾಗಿ ನಿರೂಪಿಸಿದ್ದಾನೆ. ಲಲಿತಾ ಸಹಸ್ರನಾಮದ ಮೇಲೆ ಭಾಸ್ಕರಚಿಸಿದಾಗ ಕಾಲ ಯುಕ್ತನಾಮ ಸಂಪತ್ತರ ಅಶ್ವಿನ ಶುದ್ಧ ನವಮಿ. ಇದು ವಿಕ್ರಮ ಸಂಪತ್ತರ ಗಡಿಜಿ ಎಂದಾಗುವದಾಗಿಯೂ ನಮೂದಿಸಿದ್ದಾನೆ. ಅಂದರೆ ಕ್ರಿ.ಶ. ಗಡಿಜಿ ಎಂದು ನಾವು ಗ್ರಹಿಸಬಹುದಾಗಿದೆ. ಇನ್ನು ‘ಸೇತುಬಂಧನ’ ಎಂಬ ಗ್ರಂಥವನ್ನು ರಚಿಸಿದ ದಿನ ಶಾಲಿವಾಹನ ತಕೆ ಗಡಿಜಿ ಶಿವರಾತ್ರಿಯ ದಿನ, ಅಂದರೆ ಇಸ. ಗಡಿಜಿ ಎಂದಾಗುವದು. ಅದೇ ರೀತಿ ‘ಗುಪ್ತಪತಿ’ ಗ್ರಂಥವನ್ನು ತಾನು ಚಿದಂಬರಂ ಎಂಬಲ್ಲಿ ಪ್ರಮೋದ ಸಂಪತ್ತರದಲ್ಲಿ ಇಸ. ಗಡಿಳಿಗರಲ್ಲಿ ಬರೆದುದಾಗಿ ಲೇಖನ ಹೇಳಿಕೊಂಡಿದ್ದಾನೆ.

ಭಾಸ್ಕರರಾಯ ಚತುಃಶಾಸ್ತ್ರಗಳಲ್ಲಿ ಪಂಡಿತನಾಗಿದ್ದು ವಿಶೇಷವಾಗಿ ಶಾಕ್ತ ಪಂಥದ ವಾಮಾಚಾರ ಸಂಪ್ರದಾಯದ ಅನುಯಾಯಿಯಾಗಿದ್ದು. ಈ ಪಂಡಿತನು ಕಾಶೀ ಕ್ಷೇತ್ರದಲ್ಲಿ ಮಹಾ ಯಾಗ ಮಾಡಿದಾಗ ಅಲ್ಲಿರುವ ಪಂಡಿತರು ಈತನನ್ನು ಕೇಳಿಕುವ ಸಾಹಸ ಮಾಡಿದರು. ನಾರಾಯಣಭಟ್ಟನ ಹಿರಿತನದಲ್ಲಿ ವಿರೋಧಿಗಳ ಗುಂಪು ವಾದಕ್ಕೆ ಸಿದ್ಧವಾಯಿತು. ಆಗ ಭಾಸ್ಕರರಾಯನು ತನ್ನ ಯಾಗಶಾಲೆಗೆ ಒಂದು ವಾಗ್ನಿವಾದ ಮಾಡುವಂತೆ ಎಲ್ಲ ಪಂಡಿತರನ್ನು ಆಹ್ವಾನಿಸಿದು. ಅದರಂತೆ ನಾರಾಯಣಭಟ್ಟನು ತನ್ನ ಸಂಗಡಿಗರೊಂದಿಗೆ ಯಾಗ ಮಂಟಪದಲ್ಲಿ ಕಾಲಿರಿಸಿದಾಗ ಅಲ್ಲಿಯ ವೈಭವವನ್ನು ಕಂಡು ತಬ್ಬಿಬ್ಬಾಗಿ ಹೋದ. ಭವ್ಯವಾದ ವೇದಿಕೆಗಳು, ಅಗ್ನಿಹಂಡಗಳ ಮುಂದೆ ಕುಳಿತು ಮಂತ್ರೋಚ್ಚಾರ ಮಾಡುವ ಶಿಷ್ಯರನ್ನು ಕಂಡು ಗತಿಗಣಾದಂತಾದ. ಇಂಥವನೊಂದಿಗೆ ಹೇಗೆ ವಾದಕೆಣಕ್ಕಿಳಿಯುವದೆಂದು ಯೋಚಿಸತ್ತೊಡಗಿದು. ಆದರೂ ಧೈಯಕ್ಕಿಂದ ಕೆಲವು ಮಂತ್ರ ತಂತ್ರಗಳ ವಿಚಾರದಲ್ಲಿ ಪ್ರಶ್ನೆಮಾಡಿದು. ಆತನ ಪ್ರಶ್ನೆಗೆಳಿಗೆಲ್ಲಾ ಕ್ಷಣಿಮಾತ್ರದಲ್ಲಿ ಭಾಸ್ಕರರಾಯನು ಉತ್ತರವನ್ನಿತ್ತು, ಆಗ ಸಮೀಪದಲ್ಲಿ ಕುಳಿತ ಕುಂಕುಮಾನಂದರು, “ಈತ ಸಾಮಾನ್ಯ ಪಂಡಿತನಲ್ಲ ಶ್ರೀದೇವಿಯೇ ಈತನಿಗೆ ವರ ನೀಡಿದ್ದಾಳೆ,”

ಎಂದು ನಾರಾಯಣಭಟ್ಟನಿಗೆ ಹೇಳಿದರಂತೆ. “ಇದಕ್ಕೆ ನಾರಾಯಣಭಟ್ಟನು, “ಏನಾದರೂ ಸಾಕ್ಷಿಯನ್ನು ಕೊಡುವಿರಾ?” ಎಂದು ಕೇಳಿದಾಗ ಕುಂಪಮಾನಂದರು ಶ್ರೀದೇವಿಗೆ ಅಭಿಪ್ರೇಕ ಮಾಡಿದ ಜಲವನ್ನು ತಂಡು ನಾರಾಯಣಭಟ್ಟನ ಕಣಳಿಗೆ ಲೇಪಿಸಿದರಂತೆ ಆಶ್ಚರ್ಯವೆಂದರೆ ಆಗ ಸ್ವತಃ ಶ್ರೀದೇವಿಯು ಭಾಸ್ಕರರಾಯನ ಹೆಗಲ ಮೇಲೆ ಕುಳಿತುದನ್ನು ನಾರಾಯಣಭಟ್ಟ ಕಂಡನಂತೆ. ಈ ವಿಚಾರವನ್ನು ಕುರಿತು ಕೈಪ್ಪಾಡ್ಯಾಮಿಗಳು ಶಿಷ್ಯರು ತಮ್ಮ ಗುರುಗಳ ಮಹತಿಯನ್ನು ಕುರಿತು ಹೊಗಳಲು ಮಾಡಿದ ತಂತ್ರವಿದು ಎಂದು ಹೇಳುತ್ತಾ ನಾರಾಯಣಭಟ್ಟನಿಗೂ ಭಾಸ್ಕರರಾಯನಿಗೂ ಕಾಲವೇ ಕೊಡುವುದಿಲ್ಲ ಎಂದಿದ್ದಾರೆ.

ಕಮಲಾಕರಭಟ್ಟ ಎಂಬಿವವನು ತಾನು ಬರೆದ “ನಿಣಾಯ ಸಿಂಧು” ಎಂಬ ಗ್ರಂಥದಲ್ಲಿ (ರಚನೆ ಶ್ರೀ.ಶ. ೧೯೨೨) ತನ್ನ ತಾತನ ಹೆಸರು ನಾರಾಯಣಭಟ್ಟ ಎಂದು ಹೇಳಿ ಕೊಂಡಿದ್ದಾನೆ. ಅಂದಮೇಲೆ ತಾತನಿಗೂ ಹೊಮ್ಮನಿಗೂ ಕೊನೆಯ ಪಕ್ಷ ಬವತ್ತು ವರುಷದ ಅಂತರವಾದರೂ ಇರಬೇಕಲ್ಲವೇ? ಹೋಗಲಿ, ಇದಕ್ಕೆ ಬೇರೊಂದು ಉದಾಹರಣೆ ಬೇಕೆಂದರೆ ಭಾಸ್ಕರರಾಯನು ಅಪ್ಪಯ್ಯ ದೀಕ್ಷಿತರನ್ನು ಬಾಯುಂಬ ಹೊಗಳಿದ್ದಾನೆ. ಅಪ್ಪಯ್ಯ ದೀಕ್ಷಿತರ ಕಾಲವನ್ನು ಕೆಲವರು ಶ್ರೀ.ಶ. ೧೯೨೨ರಿಂದ ೧೯೨೯ ಎಂದಿದ್ದಾರೆ. ಮತ್ತೆ ಕೆಲವರು ಶ್ರೀ.ಶ. ೧೯೨೨ರಿಂದ ೧೯೩೪ ಎಂದಿನ್ನುತ್ತಾರೆ. ಇದಕ್ಕೆ ಬೇರೆ ಉದಾಹರಣೆ ಎಂದರೆ ಅಪ್ಪಯ್ಯ ದೀಕ್ಷಿತರ ಶಿಷ್ಯ ವರದರಾಜ. ಈತನು ಮಧ್ಯ ಸಿದ್ದಾಂತ ಕೌಮುದಿ ಗ್ರಂಥಕ್ಕೆ ಟೀಕೆ ಬರೆದಿದ್ದಾನೆ. ಸುಪ್ರಸಿದ್ಧ ವೈಯಾಕರಣ ನಾಗೋಜಿಭಟ್ಟನು (ಶ್ರೀ.ಶ. ೧೯೪೮-೧೯೫೦) ‘ಮಂಜೂಪಾ’ ಎಂಬ ಗ್ರಂಥ ರಚಿಸಿದ್ದಾನೆ. ಈ ಎರಡೂ ಗ್ರಂಥಗಳನ್ನು ಭಾಸ್ಕರರಾಯನು ತನ್ನ ಗ್ರಂಥಗಳಲ್ಲಿ ಉದ್ದರಿಸಿದ್ದಾನೆ. ಈ ಎಲ್ಲ ವಿಷಯಗಳನ್ನು ಗಮನಿಸಿದಾಗ ನಾರಾಯಣಭಟ್ಟನೊಂದಿಗೆ ನಡೆದ ಚರ್ಚೆಗೆ ಅವಕಾಶವೇ ಇಲ್ಲ ಎಂದಾಗುತ್ತದೆ.

ಭಾಸ್ಕರರಾಯನ ಶಿಷ್ಯವರ್ಗದಲ್ಲಿ ಉಮಾನಂದ ಅಥವಾ ಜಗನ್ನಾಥ ಎಂಬ ಶಿಷ್ಯನೊಬ್ಬನಿದ್ದ. ಈತನು ಶ್ರೀ.ಶ. ೧೯೭೫ರಲ್ಲಿ

‘ಖತ್ಯೇಶ್ವರತ್ವ’ ಎಂಬ ಗ್ರಂಥವನ್ನು ರಚಿಸಿದ. ಭಾಸ್ಕರರಾಯನ ಇನ್ನೊಬ್ಬಿಗೆ ಶಿಷ್ಟನ ಹೆಸರು ಸೂರಿ.

ಭಾಸ್ಕರರಾಯನ ಸಾಹಿತ್ಯ ರಚನೆಯ ಕಾಲ ಪದಿನೆಂಟನೆಯ ಶತಮಾನದ ಪ್ರಾರಂಭದಲ್ಲಿ ಕ್ರಿ.ಶ. ೧೯೯೫ರಲ್ಲಿ ಬರೆದ ಸಾಹಿತ್ಯ ಕ್ರತಿಗಳನ್ನು ಕುರಿತು ಉಮಾನಂದನಾಥನು “ಭಾಸ್ಕರ ವಿಲಾಸ” ಎಂಬ ಗ್ರಂಥವನ್ನು ರಚಿಸಿದ. ಅಲ್ಲದೇ ‘ಕಲ್ಪಸೂತ್ರ’ ಎಂಬ ಸ್ವತಂತ್ರ ಕೃತಿಯನ್ನೂ ಆತ ರಚಿಸಿದ್ದಾನೆ. ಈ ‘ಕಲ್ಪಸೂತ್ರ’ದಲ್ಲಿ ತ್ರಿಪುರ ಸುಂದರಿಯ ಉಪಾಸನಾ ಕ್ರಮವನ್ನು ವಿವರಿಸಲಾಗಿದೆ.

ಗಂಭೀರರಾಯ ಎಂಬ ಗೃಹಸ್ಥನು ವಿಶ್ವಾಮಿತ್ರ ಗೋತ್ರದವನು. ಈತನ ದೆಂಡತೆಯ ಹೆಸರು ಹೋನಾಂಬಿಕಾ. ಈತನು ವಿದ್ಯೆ ಬುದ್ಧಿಗಳಲ್ಲಿ ಖ್ಯಾತನಾದವನು. ವಿಜಾಪುರದ ಬಾದಶಾಹನ ಆಸ್ಥಾನದಲ್ಲಿ ಖ್ಯಾತನಾದವನು. ಬಾದಶಾಹನ ದರ್ಬಾರಿನಲ್ಲಿ ಹಿಂದೂ ಧರ್ಮಾಧ್ಯಕ್ಷನಾಗಿ ಸೇವೆಗೇಯತ್ತಿದ್ದ. ಬಾದಶಾಹನ ಆಜ್ಞಾನಸಾರವಾಗಿ ದರ್ಬಾರಿನಲ್ಲಿ ಮಹಾಭಾರತ ಗ್ರಂಥದ ಮೇಲೆ ಉಪನ್ಯಾಸ ಮಾಡಿದ. ಈತನಿಗೆ ದಕ್ಷಿಣಾದ ಉದ್ಯ ಭಾಷೆಯಲ್ಲಿ ಚೆನ್ನಾಗಿ ಪ್ರಭುತ್ವವಿತ್ತು. ಬಾದಶಾಹನು ಈತನ ಭಾಷಾ ಪಾಂಡಿತ್ಯಕ್ಕೆ ಮುಗ್ಗನಾಗಿ ವಂಶಪಾರಂಪರ್ಯವಾಗಿ ‘ಭಾರತಿ’ ಎಂಬ ಬಿರುದನ್ನು ಈತನಿಗೆ ದಯಪಾಲಿಸಿದ ವಿಜಾರವನ್ನು ಉಮಾನಂದನಾಥನು ಭಾಸ್ಕರ ಜರಿತೆಯಲ್ಲಿ ಹೇಳಿದ್ದಾನೆ. ಅಲ್ಲಿಯ ಶೈಲ್ಕವು ಕೆಳಗಿನಂತಿದೆ:

ಗಂಭೀರ ಸತ್ಯಃ ಕುಶಿಕಾನ್ವ ವಾಯಿಂ
ಗಂಭೀರ ರಾಯೋ ಜನಿಗೇಯ ಕೀರ್ತಿಃ:
ವಿಜಯಪುರ ಸಾರ್ವಭೌಮೋ
ವಿವೃತ ಮಹಾಭಾರತಸ್ತಮುತ್ತಯಾಯಃ
ವಿದ್ಯಾಸು ಭಾರತೀ ಸನ್ಮಾಪನಾಮ್ಮಾ
ಪ್ರತ್ಯ ಭಾರತೀ ವರ್ವತೇ!

ಈ ಶೈಲ್ಕದಿಂದ ಭಾಸ್ಕರರಾಯನ ತಂದೆಯಾದ ಗಂಭೀರರಾಯನು

ವಿದ್ಯಾವಂತ, ಸುಶೀಲ, ಧನವಂತ, ವಿನಿತ ಸ್ವಭಾವದವ, ಬಾದಶಹನಿಂದ ಬಿರುದನ್ನ ಸಂಪಾದಿಸಿದವನು ಎಂದು ತಿಳಿದು ಬರುವದು.

‘ಗುರುಪರಂಪರೆ’ ಎಂಬ ಬೇರೊಂದು ಗ್ರಂಥವೂ ಇದೆ. ಅದರ ವಿಚಾರದಲ್ಲಿ ಕೃಷ್ಣ ಸೋಮಯಾಜಿಗಳು ಗಂಭೀರರಾಯನಿಗೆ ಯವಸೀ ಭಾಷೆ ಚೆನ್ನಾಗಿ ಕರತಲಾಮಲಕವಾಗಿತ್ತು; ಮಹಾಭಾರತವನ್ನ ಅನುವಾದ ಮಾಡಿದ್ದರಿಂದ ಆತನು ಬ್ರಾಹ್ಮಣಾರ ಆವಕ್ಷಪೆಗೆ ಗುರಿಯಾದ ಎಂದು ಹೇಳಿದ್ದಾರೆ. ಅದರೆ ಮೇಲಿನ ಶೈಲಿಕವನ್ನೋದಿದಾಗ ಅವನು ಗ್ರಂಥ ರಚನೆ ಮಾಡಿದನೇ ಅಥವಾ ಉಪನ್ಯಾಸ ರೂಪದಲ್ಲಿ ಅನುವಾದ ಮಾಡಿದನೇ ಎಂಬುದು ತಿಳಿಯದಂತಾಗುತ್ತದೆ. ಇನ್ನು, ವಿಚಾಪುರದ ಬಾದಶಹನು ಯಾರು? ಮಹಮ್ಮದ್ ಆದಿಲ್ ಶಹನೇ ಅಥವಾ ಕ್ರಿ.ಶ. ಗಂಟೆರಲ್ ವಿಚಾಪುರವನ್ನು ನಾಶ ಮಾಡಿದ ಜೀರಂಗಚೇಂನೇ ಎಂಬುದು ತಿಳಿದುಬರುವದಿಲ್ಲ. ಗಂಭೀರರಾಯನು ತನ್ನ ಮಗನಾದ ಭಾಸ್ಕರರಾಯನ ಉಪನಯನವನ್ನು ಕಾಶೀ ಕ್ಷೇತ್ರದಲ್ಲಿ ಮಾಡಿದನೆಂದು ಕಾವ್ಯದಲ್ಲಿ ಹೇಳಲಾಗಿದೆ. ಗಂಭೀರರಾಯನು ಭಾಗಾನಗರಕ್ಕೆ ಹೋದಾಗ ಭಾಸ್ಕರರಾಯನ ಜನನವಾಯಿತೆಂದು ಹೇಳಲಾಗಿದೆ. ಹೀಗಿರುವಾಗ ಕೋನಾಂಬಿಕೆಯ ತವರು ಭಾಗಾನಗರವಾಗಿರಬಹುದು ಎಂದು ತಿಳಿಯಬೇಕೆ? ಅಥವಾ ರಾಜಕಾರಣದ ನಿಮಿತ್ತ ಗಂಭೀರರಾಯನು ಭಾಗಾನಗರಕ್ಕೆ ಹೋದಾಗ ಈತನ ಜನನವಾಯಿತೆಂದು ಗ್ರಹಿಸಬೇಕೆ ಎಂಬುದು ತಿಳಿಯದಂತಾಗುತ್ತದೆ.

ಮಟ್ಟಿನಿಂದಲೇ ಮಹಾ ಮೇಧಾವಿಯಾದ ಭಾಸ್ಕರರಾಯನಿಗೆ ಗಂಗಾಧರ ವಾಜಪೇಯಿ ಎಂಬುವವರಲ್ಲಿ ಪ್ರಥಮ ಹಂತದ ವಿದ್ಯಾಭ್ಯಾಸವಾಯಿತು. ಶಿಕ್ಷಣ ಮುಗಿಸಿದೊಡನೆ ಆತನು ವಿವಾಹವಾದನು. ಆತನ ಹೆಂಡತಿಯ ಹೆಸರು ಆನಂದಿ ಎಂದು ಹೇಳಲಾಗಿದೆ. ಇವಳಲ್ಲಿ ಮಟ್ಟಿದ ಮಗನಿಗೆ ಪಾಂಡರಂಗ ಎಂದು ಹೆಸರಿಡಲಾಯಿತೆಂದೂ ತಿಳಿದುಬರುತ್ತದೆ.

ಭಾಸ್ಕರರಾಯನಿಗೆ ಗುಜರಾಥದ ನಿವಾಸಿಯಾದ ಶಿವದತ್ತ ಶುಕ್ಲ ಎಂಟುಪರಶ್ವ ಪಿಡ್ಯಾಭ್ಯಾಸವಾದ ಬಗ್ಗೆಯೂ ಉಲ್ಲೇಖಿಸಿದೆ. ಮುಂದೆ ಸಂಚಾರ ಕ್ರಮವನ್ನಾರಂಭಿಸಿದಾಗ ಕನಾಕಟಕದಲ್ಲಿರುವ ನಾರಾಯಣ ಪೇಟೆ ಎಂಬ ಸ್ಥಳದಲ್ಲಿ ಮಾಡ್ದ ಯತ್ತಿಯೋಂದಿಗೆ ವಾದ ಹಾಡಿ ಗೆದ್ದಂದೂ ಈ ಸಂಘಾಸ್ನೀಯ ಸೋಧರನ ಮಗಳನ್ನು ವಿವಾಹವಾದನೆಂದೂ, ಆಕ್ಷಯ ಪೇಸರು ಪಾವತಿ ಎಂದಿರುವದಾಗಿಯೂ ಇವಳಿಲ್ಲಿ ಹೇಳ್ಣಿ ಸಂತಾನವಾಯಿತೆಂದೂ ವರ್ಣಿಸಲಾಗಿದೆ.

ಭಾಸ್ಕರರಾಯನಿಂದ ಅನೇಕ ದೇವಾಲಯಗಳ ಪ್ರತಿಷ್ಠಾಪಿಸಲ್ಪಟ್ಟಿರುತ್ತದೆ. ಕಾಶಿಯಲ್ಲಿ ಚಕ್ರೇಶ್ವರ ಎಂಬ ದೇವಮಂದಿರವನ್ನೂ ಆತ ಕಟ್ಟಿಸಿದ್ದಾನೆ. ಕೊಂಕಣದಲ್ಲಿ ಗಂಭೀರಸಾಧ ದೇವಾಲಯವನ್ನೂ ನಿರ್ಮಿಸಿದ್ದಾನೆ. ಮುಖಲಪ್ಯದ್ವಾರೆ ಎಂಬಲ್ಲಿ ಪಾಂಡುರಂಗನ ದೇವಾಲಯವನ್ನೂ ಕಟ್ಟಿಸಿದ್ದಾನೆ. ರಾಮೇಶ್ವರದಲ್ಲಿ ವರ್ಜೇಶ್ವರ ದೇವಾಲಯವನ್ನೂ ಕಟ್ಟಿಸಿದ್ದಾನೆ. ಕನಾಕಟಕ ರಾಜ್ಯದ ಗುಲ್ಬಗಾರ ಜಿಲ್ಲೆಯಲ್ಲಿ ಭೀಮು ತೀರದಲ್ಲಿರುವ ಸನ್ನತಿ ಎಂಬ ಗ್ರಾಮದಲ್ಲಿ ಚಾಂದ್ರಲಾಂಬಿ ಎಂಬ ದೇವಿಯ ದೇವಾಲಯವಿದ್ದು ಆ ದೇವಾಲಯದಲ್ಲಿ ಈತನಿಂದ ಶ್ರೀಚಕ್ರವು ಪ್ರತಿಷ್ಠಾಪಿಸಲ್ಪಟ್ಟಿತೆಂದು ಭಾಸ್ಕರ ಪಿವಲಾಸದಲ್ಲಿ ಹೇಳಲಾಗಿದೆ.

ಸನ್ನತಿ ಮನ್ಮಾಥ ಪ್ರಕ್ಕೇಃ
ಸನ್ನತಿ ನಾಮ್ಮೀವ ವಿಶ್ವತೇ ಕ್ಷೇತ್ರೇ
ಚಕ್ರೇ ಸ ಮಂದಿರಂ ಶ್ರೀಚಕ್ರಕಾರೇಣ
ಚೊಂದ್ರ-ಲಾಂಬಾಯಾಃ

ಶಿವಾಚೇ ರಾಜನ ಎರಡನೆಯ ಮಗನಿಂದ (ಕ್ರಿ.ಶ. ೧೬೮೪ರಿಂದ ೧೮೮೫) ಕಾವೇರಿ ತೀರದಲ್ಲಿ ಭಾಸ್ಕರಪುರ ಎಂಬ ಅಗ್ರಹಾರವು ಈತನಿಗೆ ದಾನವಾಗಿ ಲಭಿಸಿತು. ದಕ್ಷಿಣದಲ್ಲಿಯೇ ಈ ಪಂಡಿತನು ಸೇತುಬಿಂಧ, ಗುಪ್ತವತಿ, ಚಂಡಭಾಸ್ಕರ, ನೀಲಾಚಲಪೇಟಿಕಾ, ಭಟ್ಟಚಾಂದ್ರೋದಯ, ವರಿವಸ್ತ್ವ ರಹಸ್ಯ, ಲಲಿತಾ ಸಹಸ್ರನಾಮ ಭಾಷ್ಯ ಮೊದಲಾದ ಗ್ರಂಥಗಳನ್ನು ರಚಿಸಿದನೆಂದು ತಿಳಿದು ಬಿರುತ್ತದೆ.

ಶಾಕ್ತ ಮತಾವಲಂಬಿಯಾದ ಈತನು ಏಷ್ಟುರೂಪವನ್ನು ಅನೇಕ ಸಲ ಮುಕ್ತಕಂತದಿಂದ ಹೊಗಳಿದ್ದಾನೆ.

ಭಾಸ್ಕರರಾಯನ ಶಿಷ್ಟ ಉಮಾನಂದನಾಥನು ತನ್ನ ಪಿಚಾರವಾಗಿ ಕೆಲವು ಮಾಹಿತಿಗಳನ್ನೊದಗಿಸಿದ್ದಾನೆ. ಆತನ ತಂಡೆ ಬಾಲಕ್ಕಣ್ಣ ಪಂತ ಈತನು ತಂಚಾವೂರಿನ ಅಮಾತ್ಯ ಪದವಿಯಲ್ಲಿದ್ದನಂತೆ. ಉಮಾನಂದನಾಥ ಅಥವಾ ಜಗನ್ನಾಥನು ರಾಜ್ಬಾ ಸಪ್ರೋಜಿಯ ಜೀವನವನ್ನು ಕುರಿತು “ಶರಭ ವಿಲಾಸ” ಎಂಬ ಸಂಸ್ಕಾರ ಗ್ರಂಥವನ್ನು ರಚಿಸಿರುವುದಾಗಿ ಹೇಳಿಕೊಂಡಿದ್ದಾನೆ.

ಭಾಸ್ಕರರಾಯನು ದೀರ್ಘಾಯುಷಿಯಾಗಿ ಬಾಳಿದ. ಆತನ ಮರಣ ಮಧ್ಯಾಜ್ಞನ ಎಂಬ ಸ್ಥಳದಲ್ಲಾಯಿತೆಂದು ಕಾವ್ಯದಿಂದ ತೀಳಿದು ಬರುವದು. ಇದನ್ನು ತಿರುವಿದಾಯಪುರಂ ಎಂಬುದಾಗಿಯೂ ಹೇಳುತ್ತಾರೆ. ಈ ಸ್ಥಳದಲ್ಲಿ ಭಾಸ್ಕರರಾಯನು ವಾಸವಾಗಿದ್ದ ಮನಯೂ ಕ್ರಿ.ಶ. ೧೯೫೪ರವರೆಗೂ ಅಂತ್ಯದಲ್ಲಿತೆಂದು ತೀಳಿದುಬರುತ್ತದೆ. ಭಾಸ್ಕರರಾಯನ ಮರಣ ಕಾಲವನ್ನು ಪ್ರಮೋದನಾಮ ಸಂಪತ್ತರ ಕ್ರಿ.ಶ. ೧೯೫೦ ಎಂದು ಅಂದಾಜು ಮಾಡಲಾಗಿದೆ. ಈತನು ಆರಂಭಿಸಿದ ಒಂದು ಗ್ರಂಥ ರಚನೆಯನ್ನು ಪ್ರಮೋದ ಸಂಪತ್ತರದಲ್ಲಿ ಮುಗಿಸಲಾಗಿದೆ.

ಒಂದು ನೂರಕ್ಕೂ ಹೆಚ್ಚಾಗಿ ಗ್ರಂಥಗಳನ್ನು ರಚಿಸಿದ ಮಾನುಭಾವನ ಜೀವನದ ಮೇಲೆ ಅನೇಕರು ಸಂಶೋಧನೆಗಳನ್ನು ನಡೆಸಿದ್ದಾರೆ. ಮೂಲತಃ ವಿಜಾಪುರದ ನೆಲದಲ್ಲಿ ಬೇಳೆದ ಈ ಮಹಾನುಭಾವನ ಜೀವನವು ಒಂದು ಆದರ್ಶದ ಪ್ರತೀಕವೆಂದೆನಿಸುತ್ತದೆ.



ಗುರು ಸಾರ್ವಭೌಮರು

ಗುರುಗಳಿಂದರೆ ಮಂತ್ರಾಲಯದ ರಾಘವೇಂದ್ರತೀರ್ಥರು. ದೇವನೆಂದರೆ ತಿರುಪ್ಪತಿಯ ಶ್ರೀನಿವಾಸ ಎಂಬ ಶಬ್ದಗಳು ಭಾವಿಕರ ಮನದಲ್ಲಿ ಬಹು ಕಾಲದಿಂದ ಆಶ್ರಯ ಪಡೆದುಕೊಂಡು ಬಂದಿವೆ. ಯಾವ ಮಹಾನುಭಾವರನ್ನು ಕಲ್ಪಿಸುತ್ತಿರುತ್ತಾರೆ, ಕಾಮಧೇನು, ಚಿಂತಾಮಣಿ ಎಂಬಿಲ್ಲ ಹೆಸರುಗಳಿಂದ ಹೊಗಳುತ್ತಾ ಬಂದಿದ್ದಾರೆಯೋ ಆ ಮಹಾನುಭಾವರ ದಿವ್ಯ ಸನ್ನಿಧಾನವನ್ನು ಹುಡುಕಿಕೊಂಡು ಹೋಗಿ ನಾನ ರೀತಿಯಲ್ಲಿ ಅವರ ಸೇವೆ ಮಾಡಿ ತಮ್ಮ ಕರ್ಮಕಾರಣಾದಿಗಳಿಂದ ನಿವೃತ್ತಿ ಹೊಂದಿದ ಭಾವಿಕರ ಸಂಖ್ಯೆ ಇಂದು ಹೋಟಿ ಹೋಟಿಯಲ್ಲಿ ನಾವು ಕಾಣುವೆಂತಾಗಿದೆ. ದೇಶ ವಿದೇಶಗಳಲ್ಲಿ ಅವರ ತಪಸ್ಸಿನ ಪ್ರಭಾವವು ಬೆಳಗೊಡುತ್ತಿದೆ. ಆದುದರಿಂದಲೇ ಲೋಕವು ಅವರನ್ನು ಗುರುರಾಜರೆಂದು ಕರೆಯುತ್ತಾಡಿಗಿದೆ.

ಗುರುರಾಜರ ಮಹಿಮೆಗೆ ಕಲಿಯುಗದ ಅವತಾರವೋಂದೇ ಮೂಲ ಕಾರಣವಲ್ಲ, ಅವರು ಒಂದು ಯುಗದಲ್ಲಿ ಹಿರಣ್ಯಕಶ್ಯಪನಿಗೆ ಪ್ರಕಾಳಿದ ಎಂಬ ಮಗನಾಗಿ ಜನಿಸಿದಾಗ ಅಸುರೀ ಸಂಪತ್ತು ಹಾಗೂ ದೃಷ್ಟಿ ಸಂಪತ್ತುಗಳಲ್ಲಿ ನಡೆದ ತುಮ್ಮುಲ ಹೋರಾಟದಲ್ಲಿ ಬಾಲಕನಾದ ಪ್ರಹಾನ್ನದನಿಗೆ ತಂದೆ ವಿಧಿಸಿದ ಅನೇಕ ಕರ್ಮಾರವಾದ ಪರೀಕ್ಷೆಗಳಿಗೆ ಅತನು ಬಲೀಯಾಗಬೇಕಾಯಿತು. ಎಂಥ ದಾರುಣ ಪ್ರಸಂಗ ಬಂದರೂ

ತಾನು ನಂಬಿದ ಮೌಲ್ಯಾಧಾರಿತವಾದ ಹರಿಸಪ್ರೋತ್ತಮತ್ತದ ಸಿದ್ಧಾಂತದಿಂದ ಆತನು ವಿಚಲಿತನಾಗದೆ ನಿಷ್ಯೆಯಿಂದ ತನ್ನ ಹೋರಾಟದಲ್ಲಿ ಜಯವನ್ನು ಗಳಿಸಿದ. ಅದುದರಿಂದಲೇ ಭಾಗವತಪ್ರಯರು ಪ್ರಹಾದರಾಜನನ್ನು ಮೊಟ್ಟು ಮೊದಲನೆಯ ಸತ್ಯಗೃಹಿ ಎಂದು ಭಾವಿಸತೋಡಿದರು.

ವಿಶ್ವಕ್ಕೆ ಪ್ರಹಾದನ ಭಕ್ತಿಯನ್ನು ಮಾಡರಿಯಾಗಿ ತೋರಿಸಲು ಸ್ವತಃ ಸೃಷ್ಟಿಕರ್ತನೇ ಅತ್ಯಂತ ವಿಚಿತ್ರವೆನಿಸಬಹುದಾದ ನಾರಸಿಂಹನ ರೂಪವನ್ನು ತಾಳಬೇಕಾಯಿತು. ಪ್ರಹಾದ ಪ್ರಿಯನಾದ ಆ ದೇವನು ಹೇಗೆ ಕಂಬದಿಂದ ಹೊರಬಂದನೆಂಬ ವಿಚಾರವನ್ನು ಕುರಿತು ಶ್ರೀಮದ್ವಾಗವತಗ್ರಂಥವು ಈ ರೀತಿಯಾಗಿ ವರ್ಣಿಸಿರುವದು.

ಸತ್ಯಂ ವಿಧಾತುಂ ನಿಜ ಬ್ರಹ್ಮ ಭಾಷಿತಂ
ವ್ಯಾಪ್ತಿಂಚ ಭೂತೇಷ್ಠಿಲೇಷು ಚಾತನಃ
ಅಧ್ಯಾತ್ಮಾತ್ಮದ್ವತ ರೂಪ ಮುದ್ದಯನ್
ಸ್ತಂಭೇ ಸಭಾಯಾಂ ನ ಮೃಗಂ ನ ಮಾನುಷಂ

ನನ್ನ ಗುರುಗಳಾಗಿದ್ದ ಪದತ್ತೀ ಸೇತುಮಾಧವರಾವ್ ಪಗಡಿ ಇವರು ಒಂದು ಸಂದರ್ಭದಲ್ಲಿ ಈ ನರಸಿಂಹಾವತಾರವಾದುದು ಕಾಬೂಲನಲ್ಲಿ ಎಂದು ಹೇಳುತ್ತ ಅದನ್ನೇ ಮೂಲಸ್ಥಾನವೆಂದು ಕರೆಯುತ್ತಿದ್ದರೆಂದೂ, ಇಂದಿಗೂ ಅಲ್ಲಿ ನರಸಿಂಹನ ದೇವಮಂದಿರವು ಇರುವುದಾಗಿಯೂ, ಭಾರತ ವಿಭಜನಾ ನಂತರ ಆ ಭಾಗವತಪಾಕಿಸ್ಥಾನಕ್ಕೆ ಹೋದುದರಿಂದ ಆ ದೇವಸ್ಥಾನದಲ್ಲಿದ್ದು ನರಸಿಂಹನ ವಿಗ್ರಹವನ್ನು ಬೇರೊಂದು ಕೋಟಿಯಲ್ಲಿರಿಸಿ, ಆ ದೇವ ಮಂದಿರವನ್ನು ವಿದ್ಯಾರ್ಥಿಗಳಿಗೆ ವಸತಿ ಗೃಹವಾಗಿ ಮಾಡಲಾಯಿತೆಂದೂ ವಿವರವನ್ನಿತ್ತು ಮುಂದೆ ಪಾಕಿಸ್ಥಾನದಿಂದ ಭಾರತಕ್ಕೆ ವಲಸೆ ಬಂದ ಒಂದುಗಳು ಭಾರತದ ರಾಯಭಾರಿಯ ಮುಖಾಂತರ ತಮ್ಮ ದೇವಮಂದಿರದ ಮೇಲಾದ ಅನ್ಯಾಯವನ್ನು ಪಾಕಿಸ್ಥಾನ ಸರಕಾರಕ್ಕೆ ತಿಳಿಸಿದಾಗ ಭುಟ್ಟೋರವರು ತಕ್ಷಣ ಅದನ್ನು ಖಾಲಿ ಮಾಡಿಸಿ ಕೊಟ್ಟುದಾಗಿಯೂ,

ಕಾಗ ಮೊದಲಿನ ಸ್ಥಾನದಲ್ಲಿಯೇ ನರಸಿಂಹನ ವಿಗ್ರಹವನ್ನು ನಾವು ಕಾಣಬಹುದಾಗಿಯೂ ಒಂದು ಲೇಖಿಸಿದಲ್ಲಿ ತಿಳಿಸಿರುವುದುಂಟು. ನಾನು ಬದರಿ ಯಾತ್ರೆಗೆ ಹೊರಟಾಗ ಮಾರ್ಗ ಮಧ್ಯದಲ್ಲಿ ದೊರೆಯುವ ಜ್ಯೋತಿಷ್ಮತ್ತರದ ಪೀಠಾಧಿಶರನ್ನು ಕಂಡು ಈ ವಿಷಯವನ್ನು ವಿವರಿಸಿದಾಗ ಅವರೂ ಸಹ ಈ ಮಾತ್ರಿಗೆ ತಮ್ಮ ಸಮೃತಿಯನ್ನಿತ್ತರಲ್ಲದೆ ಶ್ರೀಮತದಲ್ಲಿರುವ ಒಮ್ಮೆ ವಿಶಾಲ ವದನಗಳಿಂದ ಕೂಡಿದ ನರಸಿಂಹ ಸಾಲಿಗ್ರಾಮವನ್ನು ತೋರಿಸಿದರು.

ಪ್ರತ್ಯಾದನ ಅವಶಾರಾನಂತರ ಅವರು ಬಾಲ್ಮೀಕರಾಗಿ, ವ್ಯಾಸರಾಜರಾಗಿ ಮುಂದೆ ಶ್ರೀ ರಾಘವೇಂದ್ರತೀರ್ಥರಾಗಿ ಅವತರಿಸಿದರೆಂಬ ಭಾವನೆ ಭಕ್ತರ ಹೃದಯದಲ್ಲಿದೆ. ಅದಕ್ಕೆ ಕೆಲವು ಸಂದರ್ಭಗಳನ್ನೂ ಸಹ ಅವರು ಉದಾಹರಣೆಯಾಗಿ ಕೊಡುತ್ತಾರೆ. ಶ್ರೀ ಕೃಷ್ಣನ ಭೂಭಾರವರಣ ಕಾಲದಲ್ಲಿ ಬಾಲ್ಮೀಕರಾಜನಾಗಿ ಸ್ವಾಮಿಯ ಕಾರ್ಯದಲ್ಲಿ ಕ್ಯಾಗೂಡಿಸಿದರೆಂಬುದಾಗಿ ಹೇಳುತ್ತಾರೆ. ಅನಂತರ ಕಲಿಯುಗದಲ್ಲಿ ಅವರು ವ್ಯಾಸರಾಜರಾಗಿ, ಗುರು ರಾಘವೇಂದ್ರರಾಗಿ ಅವತರಿಸಿದರೆಂಬ ವಿಚಾರವನ್ನು ಕುರಿತು ಅನೇಕ ಬೃಹದ್ಭೂಂಫಗಳನ್ನೇ ಪ್ರಕಟಿಸಿದ್ದಾರೆ.

ರಾಘವೇಂದ್ರ ಸ್ವಾಮಿಗಳ ಪ್ರಾರ್ಥಣರೇಲ್ಲ ತುಂಗಭದ್ರಾತೀರದಲ್ಲಿ ಸ್ಥಾಪಿತವಾಗಿದ್ದ ಮರೆಯಲಾಗದ ಮಹಾಸಾಮಾಜ್ಯವೆಂದೆನಿಸಿದ ವಿಜಯನಗರ ಸಾಮಾಜ್ಯದ ಅಸ್ಥಾನ ಪಂಡಿತರಾಗಿದ್ದವರು. ಸುವರ್ಣಾಯುಗಪುರುಷನೆಂದೆನಿಸಿಕೊಂಡ ಶ್ರೀಕೃಷ್ಣದೇವರಾಯನಿಗೆ ಈ ಮನೆತನದ ಕೃಷ್ಣಭಟ್ಟರೇ ಏಕೆಲ್ಲಯನ್ನು ಕಲಿಸಿದ ಗುರುಗಳಾಗಿದ್ದರು. ಇವರ ಚಿರಂಜೀವರಾದ ಕನಕಾಚಲಭಟ್ಟರಂತೂ ಸಂಗೀತ ಸಾಹಿತ್ಯಗಳೆರಡರಲ್ಲಿಯೂ ಮಹಾ ವಿದ್ವಾಂಸರೆಂದು ಖ್ಯಾತಿ ಗಳಿಸಿದ್ದರು.

ಮಹಾ ವೈಭವೋಪೇತವಾದ ಸಾಮಾಜ್ಯವ ರಕ್ಷಣೆತಂಗಡಗಿ ಯುದ್ಧದಲ್ಲಿ ಕಾಲನ ವಿಡಂಬನೆಗೆ ಬಲಿಯಾಗಿಯೋಯಿತು. ಆಗ ನಿರಾಶಿತರಾದ ಅನೇಕ ವೈದಿಕ ಶಂಖಂಬಗಳು ದಕ್ಷಿಣದ ಕಾವೇರಿ ತೀರದಲ್ಲಿರುವ ತಂಜಾವೂರು, ಕುಂಭಕೋಣ, ಕಂಚಿ ಕ್ಷೇತ್ರಗಳನ್ನು

ಹುಡುಕಿಕೊಂಡು ಬರಬೇಕಾಯಿತು. ಹೀಗೆ ತಿಮ್ಮಣ್ಣಭಟ್ಟರು ಅಜಯ್ಯವಿಜಯೀಂದ್ರರು ವಾಸಿಸುತ್ತಿದ್ದ ಕುಂಭಕೋಣಕ್ಕೆ ಬಂದು ವಾಸಿಸತ್ತೊಡಗಿದರು. ಅವರ ಚಿರಂಜೀವರೇ ವೆಂಕಟನಾಥರು. ಬಾಲ್ಯದಲ್ಲಿಯೇ ಇವರು ಮಾತಾಟಿತ್ತಗಳನ್ನು ಕಳೆದುಕೊಂಡು ಅನಾಥರಾಧಾಗ ಲಕ್ಷ್ಮಿನಾರಾಯಣಾಚಾರ್ಯರ ಆಶ್ರಯದಲ್ಲಿ ಬೆಳೆಯವ ಪ್ರಸಂಗವು ಬಂದಿತು. ಒಂದು ಕಾಲದಲ್ಲಿ ರಾಜಾಶ್ರಯದಲ್ಲಿದ್ದ ಕುಟುಂಬವು ಕಾಲನ ಕರಾಳತನಕ್ಕೆ ಸಿಕ್ಕಿ ಕಡುಬಡತನದಲ್ಲಿ ಜೀವಿಸುವಂಥ ಪ್ರಸಂಗವು ಬಂದಿತು. ಆದರೆ ವೆಂಕಟನಾಥರಿಗೆ ಆ ಬಡತನವೇನೂ ಪರಿಣಾಮ ಮಾಡಲಿಲ್ಲ. ಅವರು ಏಕಾಗ್ರ ಚಿತ್ತದಿಂದ ಆಚಾರ್ಯ ಮಧ್ಯರ ಸಿದ್ಧಾಂತವನ್ನು ಅಮೂಲಾಗ್ರ ಸಿದ್ಧಿಸಿಕೊಳ್ಳುವುದರಲ್ಲಿ ಎಲ್ಲವನ್ನೂ ಮರೆಯತೊಡಗಿದರು. ಕಾಲಾಂತರದಲ್ಲಿ ಅವರು ಗೃಹಶಾಶ್ವತಮಿಗಳಾದರು. ಮುಂದೆ ತಿರುಮಲಾಧಿಶನ ಅಣತಿಯ ಮೇರೆಗೆ ಸರ್ವಸಂಗ ಪರಿತ್ಯಾಗಿಗಳಾಗಿ ಶ್ರೀ ಸುಧಿಂದ್ರತೀರ್ಥರಿಂದ ಯತ್ನಾಶ್ರಮ ಸ್ವೀಕಾರ ಮಾಡಿ ದ್ವೇತ ಸಾಮಾಜ್ಯದಲ್ಲಿ ಪಟ್ಟಾಭಿಷಿಕ್ತರಾಗಿ “ಶ್ರೀ ರಾಘವೇಂದ್ರತೀರ್ಥ”ರೆಂಬ ಹೆಸರಿನಿಂದ ಕರೆಸಿಕೊಳ್ಳುತ್ತೊಡಗಿದರು. ಆಶ್ರಮಾನಂತರ ಕೇವಲ ಎರಡೇ ವರುಷಗಳಲ್ಲಿ ಅವರು ತಮ್ಮ ಗುರುಗಳನ್ನು ಕಳೆದುಕೊಳ್ಳುವಂತಹ ಸಂದರ್ಭವು ಬಂದಿತು.

ವಂಶಪಾರಂಪರ್ಯವಾಗಿ ಪ್ರಾಪ್ತವಾದ ವಿಧ್ಯತ್ವನ ಪ್ರಭಾವದಿಂದಾಗಿ ಪ್ರತಿದಿನವೂ ಶ್ರೀರಾಮನ ಪೂಜೆಯಾದ ನಂತರ ಪಾಠಪ್ರವಚನಗಳಲ್ಲಿ ನಿರತರಾಗತೊಡಗಿದರು. ದಿನಗಳೆಂತೆಲ್ಲ ನ್ಯಾಯಮುಕ್ತಾವಳಿ, ತಂತ್ರದೀಪಿಕಾ, ಮಂತ್ರಾರ್ಥಮಂಜರಿ, ಉಪನಿಷತ್ತೋ ಖಿಂಡಾರ್ಥ, ಪಂಚಸೂಕ್ತ ವ್ಯಾಖ್ಯಾನ, ಭಾಟ್ಪಂಗ್ರಹ ಮೊದಲಾದ ಗ್ರಂಥಗಳು ಹೊರಬರತೊಡಗಿದವು. ಶ್ರೀ ಜಯತೀರ್ಥ ಮುನಿಗಳಿಂದ ರಚಿತವಾದ ಸುಧಾ ಗ್ರಂಥಕ್ಕೆ “ಪರಿಮಳ” ಎಂಬ ಹೆಸರಿನ ಗ್ರಂಥವನ್ನೊದಗಿಸಿದರು. ಇದರಿಂದಾಗಿ ದ್ವೇತವೇದಾಂತಾಭ್ಯಾಸಿಗಳಲ್ಲಿ ಅವರು ಪರಿಮಳಾಚಾರ್ಯರೆಂದೇ ಗುರುತಿಸಲ್ಪಡ ತೊಡಗಿದರು. ಇವರಿಂದ ರಚಿತವಾದ ಶ್ರೀರಾಮ ಚಾರಿತ್ರ್ಯಮಂಜರಿ ಎಂಬ ಗ್ರಂಥವು ಸಾಹಿತ್ಯಾಭ್ಯಾಸಿಗರಿಗೆ ರಸದೌತಣವನ್ನೀಯುವಂತಹ ಕೃತಿಯಾಗಿರುವದು.

ಪ್ರಮಾಣದರಾಗಿ ಜನಸಿದಾಗ ಶ್ರೀ ಸ್ವಾಮಿಯೇ ಪ್ರತ್ಯಕ್ಷಣಾಗಿ “ನೀನು ಬೇಕಾಡುವನ್ನು ಕೇಳು, ಹೊಡುತ್ತೇನೆ” ಎಂದು ಹೇಳಿದಾಗಲೂ ಸಹ ಒಳಕ ಪ್ರಮಾಣದ್ದನು “ದೇವ, ನನಗೆ ಜನ್ಮಜನ್ಮಾಂತರಗಳಲ್ಲಿಯೂ ದೀನದಲ್ಲಿತರು ಕಷ್ಟಕಾರ್ಚಣ್ಣಗಳಿಂದ ತೋಳಲಾಡುವವರಿಗೆ ಮಾರ್ಗದರ್ಶನ ವಣಿಂಯುವಂತಹ ಸದ್ಗುರು ಬುದ್ಧಿಯನ್ನು ಮಾತ್ರ ಅನುಗ್ರಹ ಮಾಡು” ಎಂದು ಕೇಳಿಕೊಂಡಿದ್ದರು. ಆದುದರಿಂದಲೇ ಅವರು ಗುರು ರಾಘವೇಂದ್ರರಾಗಿ ಅವತರಿಸಿದಾಗ ಆರ್ತರನ್ನುದ್ದರಿಸಲು, ಅವರಿಗೆ ಸರಿಯಾದ ಮಾರ್ಗವನ್ನು ಸೂಚಿಸಲು ಸಂಚಾರ ಕ್ರಮವನ್ನಾರಂಭಿಸಿದರು. ನಾಡಿನ ತುಂಬೆಲ್ಲ ಹರಿಸವ್ಯೋತ್ತಮತ್ತದ ದುಂಧುಬಿಯು ಮೋಳಗುವಂತೆ ಮಾಡಿದರು.

ಗುರುರಾಜರ ತಪಸ್ಸು ಒಂದು ಯುಗದ ತಪಸ್ಸಲ್ಲ. ಒಂದು ಅವತಾರದ ತಪಸ್ಸಲ್ಲ. ಆದು ಜನ್ಮಜನ್ಮಾಂತರದಿಂದ ಸಿದ್ಧಿಸಿದ ತಪಸ್ಸಿನ ಪುಣ್ಯಾಫಲ. ಆ ಘಲವನ್ನು ಹಂಚುವುದಕ್ಕಾಗಿಯೇ ಅವರ ಅವತಾರ ಕಾರ್ಯವೆಂದೆನಿಸಿತು.

ದಕ್ಷಿಣಾಪಥದ ಸಂಚಾರದಲ್ಲಿ ತಂಜಾವೂರಿಗೆ ಬಂದಾಗ ಅಲ್ಲಿಯ ಪ್ರಭುಗಳು ಬಹು ಭಕ್ತಿಯಿಂದ ಅವರನ್ನು ಬರಮಾಡಿಕೊಂಡು ಶ್ರೀರಾಮನಿಗೆ ಅಮೂಲ್ಯ ಮನ್ಯ ಹಾರವನ್ನು ಅರ್ಪಿಸಿದರು. ಮುಂದೆ ಮುಧರೆ, ಅನಂತಪದ್ಮಾಭ, ವೆಲ್ಲಾರು, ಉಡುಪಿ ಮೋದಲಾದ ಸೃಳಗಳಿಗೆ ಭೇಟಿ ಕೊಟ್ಟು ಶ್ರೀರಂಗಪಟ್ಟಣಕ್ಕೆ ಬಂದಾಗ ಅಲ್ಲಿಯ ದೋರೆಗಳಿಂದ ದೇವರಾಜಪುರದ ಅಗ್ರಹಾರವು ಶ್ರೀರಾಮನಿಗೆ ಅರ್ಪಿತವಾಯಿತು. ನಂಜನಗೂಡಿಗೆ ಹೋಗಿ ಶ್ರೀಕಂಠನ ದರ್ಶನ ಮಾಡಿಕೊಂಡು ಮರುಳಿದರು. ಅನಂತರ ಚಿತ್ರದುಗರ್ಹ ಹಾಗೂ ಗದುಗಿನ ವೀರನಾರಾಯಣನ ದರ್ಶನ ಪಡೆದು ವೆಂಕಟಗಿರಿಯ ದೇಸಾಯಿಯವರ ಮಗನು ಅವಮೃತ್ಯ ಮೊಂದಿದಾಗ ತಮ್ಮ ತಪಃಪ್ರಭಾವದಿಂದ ಆತನನ್ನು ಬದುಕಿಸಿ, ಹುಬ್ಬಳ್ಳಿ, ಸವಣಾರು, ಪಂಧರಪುರ ಮೋದಲಾದ ಭಾಗಗಳಲ್ಲಿ ಸಂಚರಿಸಿ ವಿಜಾಪುರಕ್ಕೆ ಆಗಮಿಸಿದಾಗ ಇಬ್ಬಾಹಿಮ್ಮಾ ಅದಿಲೋಶಹನು ಗುರುಗಳಿಗೆ ಬಹು ವೈಭವದಿಂದ ಸ್ವಾಗತವನ್ನು ಹೋರಿದನು. ಸ್ವತಃ ಈತನು ನರಸಿಂಹನ ಭಕ್ತನಾಗಿದ್ದು ಸಂಗೀತ

ಸಾಹಿತ್ಯದಲ್ಲಿ ಅಪ್ರತಿಭ ವಿದ್ವಾಂಸನಾಗಿದ್ದಾನು. ಶ್ರೀಮತಕ್ಕೆ ಈ ಬಾದಶಹನಿಂದ ಅನೇಕ ಭೂಮಿಗಳು ಕಾಣಿಕೆಯಾಗಿ ಸಮರ್ಪಿತವಾದವು. ಅನಂತರ ರಾಯಚೌರು, ಮಾನವಿ, ಶ್ರೀಶೈಲ ಮೊದಲಾದ ಭಾಗಗಳಲ್ಲಿ ಸಂಚರಿಸಿ ಅದವಾನಿಗೆ ದಯವಾಡಿಸಿದರು. ಸಿದ್ದೀಮಸೂದ ಹಾಗೂ ಸಿದ್ದೀಚೋಹಾರರು ಈ ಭಾಗದ ಆದಿಲ್ ಶಾಹಿ ಪ್ರತಿನಿಧಿಗಳಾಗಿದ್ದರು. ವೆಂಕಟಾನ್ನೆಂಬ ಬ್ರಾಹ್ಮಣ ಮಸೂದರಿಗೆ ದಿವಾಣನಾಗಿದ್ದ. ಗುರುಗಳು ಹಿಂದೆ ತಾವು ಪ್ರಹಾದಾವಶಾರದಲ್ಲಿ ತುಂಗಭದ್ರಾ ತೀರದಲ್ಲಿ ಒಂದು ಯಾಗವನ್ನು ಮಾಡಿದ ಸ್ಥಳವನ್ನು ಗುರುತಿಸಿ ಅದನ್ನು ದಾಸವಾಗಿ ಸ್ವೀಕರಿಸಿದರು. ಅಂದು ಆ ಸ್ಥಳವು ಮಂಚಾಲಿ ಎಂಬ ಹೆಸರಿನ ಕುಗ್ರಾಮವಾಗಿತ್ತು. ಗುರುಗಳು ತಮ್ಮ ಜೀವಿತಕಾಲದಲ್ಲಿ ಮಾನವನ ಕಲ್ಲನೆಗೆ ಮೀರಿದಂತಹ ಅನೇಕ ಪವಾಡಗಳನ್ನು ಮಾಡಿ ತೋರಿಸಿದರು. ಅವರ ಪಾಂಡಿತ್ಯ, ದೀನದಲಿತರ ಬಗ್ಗೆ ಅವರಿಗಿದ್ದ ಕರುಣೆ ಇವುಗಳನ್ನು ಕುರಿತು ಹರಿದಾಸರು ಮುಕ್ತಮನದಿಂದ ಅವರನ್ನು ಗುಣಗಾನ ಮಾಡಿದರು. ಸ್ವತಃ ಗುರುವಯರೇ ಕನ್ನಡದಲ್ಲಿ “ಇಂದೂ ಎನ್ನೆಗೊಂದಿದ್ದು” ಎಂಬ ಹೆಸರಿನಲ್ಲಿ ಪದ್ಯವನ್ನೂ ಸಹ ರಚಿಸಿದರು.

ತಮ್ಮ ಪೂರ್ವಜರಲ್ಲಿ ವಿಜಯನಗರ ಸಾಮ್ರಾಜ್ಯದ ರಾಜಧಾನಿಯಲ್ಲಿ ಹರಿಯುತ್ತಿದ್ದ ತುಂಗಭದ್ರಾ ತೀರದಲ್ಲಿಯೇ ಬಾಳಿದವರಾದುದರಿಂದಲೇ ಗುರುಗಳು ತಮ್ಮ ಜೀವಿತದ ಕೊನೆಗಾಲವನ್ನೆಲ್ಲ ತುಂಗಭದ್ರಾ ಪ್ರವಾಹದ ದಂಡೆಯ ಮೇಲೆಯೇ ಕಳೆಯಬೇಕೆಂಬ ಸಂಕಲ್ಪದಿಂದ “ಯೋಗೀಂದ್ರ ತೀರ್ಥರೆಂಬುವವರಿಗೆ ಸಂನ್ಯಾಸ ದೀಕ್ಷೆಯನ್ನಿತ್ತು” ತಾವು ಸ್ವತಃ ಸಚೀವರಾಗಿ ಮಂಚಾಲಿಯಲ್ಲಿ ವೃಂದಾವನವನ್ನು ಪ್ರವೇಶ ಮಾಡಿದರು. ಆ ಮಹಾನುಭಾವರು ವೃಂದಾವನ ಪ್ರವೇಶ ಮಾಡಿ ಇಂದಿಗೆ ಮನ್ಮಾರಾ ಇಪ್ಪತ್ತೆರು ವರುಷಗಳಾಗಿ ಹೋದರೂ ಇಂದಿಗೂ ಭಕ್ತರಿಗೆ ಅವರು ಮಾರ್ಗದರ್ಶಕರಾಗಿ ವೃಂದಾವನ ಮಹಿಮೆಯನ್ನು ತೋರುತ್ತಿರುವದು ಮಹಾಭಾಗ್ಯವೆಂದೇ ಭಾವಿಸಲಾಗುವದು.

ಒಂದು ಕಾಲದಲ್ಲಿ ನಿಸಗ್ ರಮಣೀಯವಾಗಿದ್ದ ಮಂಚಾಲಿ ಗ್ರಾಮವು ಕೇವಲ ವಿರಕ್ತರು ಹಾಗೂ ಸಾಧಕರನ್ನಾಕಷ್ಟಸುವ ದಿವ್ಯ

ಸಾನ್ನಿಧ್ಯದ ತಾಣವೇನಿಸಿಕೊಂಡಿತ್ತು. ಆದರೆ ಇಂದು ನಾಗರೀಕ ಸೌಲಭ್ಯಗಳು ಹೆಚ್ಚಿದಂತೆಲ್ಲ ಕ್ಷೇತ್ರದ ಪರಿಸರವೆಲ್ಲ ಮಲಿನವಾಗತೊಡಗಿದೆ. ಮಂಚಾಲಿ ಇಂದು ಮಂತ್ರಾಲಯವೇನಿಸಿಕೊಂಡಿದೆಯಾದರೂ ಆದೊಂದು ಯಾಂತ್ರಿಕರುಗಳ ವ್ಯಾಪಾರಿ ಕೇಂದ್ರವಾಗಿ ಪರಿವರ್ತನೆಗೊಳ್ಳುತೊಡಗಿದೆ.

ಅಂಧ್ರಪ್ರದೇಶದ ಧಾರ್ಮಿಕ ದತ್ತಿ ಇಲಾಖೆಯ ಸೇತ್ಯತ್ವದಲ್ಲಿ ಶ್ರೀಮತಿ ಕಾರ್ಯಕಲಾಪಗಳು ನಡೆಯುತ್ತಿವೆ. ಆದರೂ ಸಹ ಪ್ರವಾಹದ ಮಲೀನತೆಯಾಗಲಿ, ಪರಿಸರದ ಮಲೀನತೆಯ ನಿವಾರಣೆಗಾಗಲೇ ಅಪೋಷಿಂದು ಗಮನ ಹರಿಸದಿರುವುದು ಶೋಚವಿಂದ ವಿಚಾರವೇನಿಸುತ್ತದೆ. ಅರ್ಥಪ್ರಧಾನದ ಈ ಜೀವನದಿಂದ ಎಂಥ ಅನಧಿವನ್ನು ನಾವು ಅನುಭವಿಸಬಹುದೋ ಎಂದು ಭಾವಿಕರ ಮನಸ್ಸು ಮುದುಡಿಕೊಳ್ಳುವಂತಾಗಿದೆ. ಇದು ನಿವಾರಣೆಯಾಗುವಂತೆ ನೋಡಿಕೊಳ್ಳುವುದು ಅತಿ ಮುಖ್ಯ ಎಂಬ ಮಾತನ್ನು ಹೇಳಲೇಬೇಕಾಗುತ್ತದೆ.

ಮುನ್ಮೂರಾ ಇಷ್ಟತ್ವದನೆಯ ವರುಷದ ಶ್ರೀ ರಾಘವೇಂದ್ರ ಗುರುಗಳ ಆರಾಧನೆಯನ್ನು ಹೇಗೆ ಉಚಿತರಿಸಬೇಕು?

ಧಾತ್ಯನಾಮ ಸಂಶ್ಲಾಪಣ ಕೃಷ್ಣಪಕ್ಷ ಶುಕ್ರವಾರ ೩೦-೮-೯೯ ಮಧ್ಯಾರಾಧನೆ ಎಂದು ಪಂಚಾಂಗಗಳಲ್ಲಿ ನಮೂದಿಸಲಾಗಿದೆ.

ಗುರುವಾರ, ಶುಕ್ರವಾರ, ಶನಿವಾರ ಹೀಗೆ ಮೂರು ದಿನಗಳ ಕಾಲ ಗುರುಗಳ ಆರಾಧನೆಯನ್ನು ನಡೆಸಲಾಗುತ್ತದೆ. ಈ ಮೂರು ದಿನಗಳಲ್ಲಿ ಗುರುರಾಜರ ಪರಮ ಭಕ್ತರೆನಿಸಿದ ಅಪ್ರಾಣಿಜಾಯರಿಂದ ರಚಿತವಾದ ಶ್ರೀ ರಾಘವೇಂದ್ರ ಸ್ಮೋತ್ತವನ್ನು ಅತ್ಯಂತ ಪರಿಶುದ್ಧವಾದ ಮನಸ್ಸಿನಿಂದ ಬಂಧು ಬಾಂಧವರೊಂದಿಗೆ ಕೂಡಿಕೊಂಡು ನೂರೆಂಟು ಅಥವಾ ಸಾವಿರದಾ ಎಂಟು ಸಲ ಪತನ ಮಾಡುವ ಸಂಪ್ರದಾಯವಿದೆ. ಗುರು ಸಾರ್ವಭೌಮರಿಂದ ರಚಿತವಾದ ಗ್ರಂಥಗಳ ಪ್ರವಚನ ಉಪನ್ಯಾಸಗಳೊಂದಿಗೆ ಹರಿಕಥಾ ಕಾಲಕ್ಷೇಪನ್ಮೂಲ ಸಹ ನಡೆಸುತ್ತಾರೆ.

ಭಾರತದ ಉದ್ದಗಲಕ್ಕೂ ಈ ಮೂರು ಕಾಲಾವಧಿಯಲ್ಲಿ
ಲಕ್ಷ್ಯಂತರ ಭಕ್ತರಿಗೆ ಗುರುರಾಜರ ಹೆಸರಿನಲ್ಲಿ ಅನೇಕವನ್ನೊಂದು
ಲಾಗುತ್ತದೆ. ಅಲ್ಲಲ್ಲಿ ಸಂಗೀತ ಕಾರ್ಯಕ್ರಮಗಳೊಂದಿಗೆ ವಿವ್ಯಾಧಿಗಳ
ಸಂಸ್ಕರ ಪರೀಕ್ಷೆಯೂ ಸದ ನಡೆದು ಸಂಭಾವನಯನ್ನೀಯಲಾಗುತ್ತದೆ.
ಕೊನೆಯ ದಿನ ಗುರುರಾಜರನ್ನು ರಥದಲ್ಲಿ ಕೂಡಿಸಿ ವೈಷ್ಣವದಿಂದ
ರಥೋತ್ಸವವನ್ನು ಮಾಡುತ್ತಾರೆ. ಜಾತಿ ಮತ, ಕುಲಗೋತ್ರಗಳೆನ್ನಿಂದ
ಸರ್ವರೂ ಗುರುರಾಜರ ಅನುಗ್ರಹಕ್ಕಾಗಿ ಒಂದುಗೂಡಿಕೊಂಡು ಕೆಲಸ
ಮಾಡುವ ಸೌಭಾಗ್ಯವನ್ನು ನಾವು ಎಲ್ಲ ಕಡೆಯಲ್ಲಿಯೂ
ನೋಡಬಹುದಾಗಿದೆ.



ತಂಡಾವೂರಿನ ಜ್ಞಾನಗಂಗೋತ್ತಿ ‘ಸರಸ್ವತಿ ಮಹಲ್’

ಭಕ್ತಪತಿ ಶಿವಾಚಿಯ ತಂದೆ ಶಹಾಬಿ ರಾಜನು ಆದಿಲಾಶಾಹಿ ರಾಜ್ಯದ ದಕ್ಷಿಣದ ಸುಬೇದಾರನಾಗಿ ಬಹುಕಾಲ ಬೆಂಗಳೂರಿನಲ್ಲಿಯೇ ವಾಸವಾಗಿದ್ದು. ಆತನಿಗೆ ಬೆಂಗಳೂರು ಕೋಲಾರ ಜಿಲ್ಲೆಗಳು ಜಹಗೀರಿಯಾಗಿ ಕೊಡಲ್ಪಟ್ಟಿದ್ದವು. ಆತನ ಕಾಲದಲ್ಲಿಯೇ ಬೆಂಗಳೂರಿನಲ್ಲಿ ರಾಜಕೋಶವೆಂಬ ಅಪರೂಪದ ಗ್ರಂಥವು ನಿರ್ಮಾಣವಾಯಿತು. ಶಿವಾಚಿಯನ್ನು ಹೆತ್ತೆ ತಾಯಿ ಜೀಕಾಬಾಯಿಯಾದರೆ, ಶಹಾಬಿಯ ಇನ್ನಿಳಿದ ಬಿವರುರಾಣಿಯರ ಸಂತತಿ ದಕ್ಷಿಣದಲ್ಲಿ ಬೆಳೆಯಿತು. ಶಿವಾಚಿಯ ಮಲತಮ್ಮನು ದಕ್ಷಿಣದ ಕಾಶ್ಯರ ಎಂದೆನಿಸಿಕೊಂಡ ಕಾವೇರಿ ತೀರದ ತಂಡಾವೂರನ್ನು ರಾಜಧಾನಿಯನ್ನಾಗಿ ಮಾಡಿಕೊಂಡನು. ನೂರ್ಯೇವತ್ತು ವರುಷಗಳ ಕಾಲ ತಂಡಾವೂರಿನಲ್ಲಿ ಆತನ ಸಂತತಿಯವರು ರಾಜ್ಯವಾಳಿದರು. ತಂಡಾವೂರು ರಾಜ್ಯವು ಏಳು ಸಾವಿರ ಚದುರ ಮೈಲಿನ ವಿಸ್ತಾರದಿಂದ ಕೂಡಿದ ರಾಜ್ಯವೆನಿಸಿ ಕೊಂಡಿತ್ತು.

ಜೈರಂಗಚೇಬನ ಕಾಲದಲ್ಲಿ ಅವ್ಯಾಹತವಾಗಿ ಇವ್ವತ್ತೇರಡು ವರುಷಗಳ ಕಾಲ ಹೊರಾಟ ಮಾಡಿ ಮೊಗಲರು ದಕ್ಷಿಣದ

ಜಿಂಜಿಯನ್ನು ವಶಪಡಿಸಿಕೊಂಡರು. ಈ ಕಾಲಾವಧಿಯಲ್ಲಿಯೇ ವೆಂಕೋಚಿ ರಾಚೇ ಭೋಸ್ಸೆ ಗಡಿಯಲ್ಲಿ ತಂಜಾವೂರು ರಾಜುದ ಸಂಸ್ಥಾಪಕನೆಂದೆನಿಸಿಕೊಂಡ. ಮುಂದೆ ಈ ರಾಜ್ಯವು ಗಡಿಯಲ್ಲಿ ಸ್ವತಂತ್ರ ರಾಜ್ಯವನಿಸಿಕೊಂಡಿತು.

ತಂಜಾವೂರಿನಲ್ಲಾಗಿದ ಈ ಭೋಸ್ಸೆ ಮನೆತನದವರು ಸಂಗೀತ, ಸಾಹಿತ್ಯ, ಲಲಿತಕಲೆ ಹಾಗೂ ನಾಟಕಗಳನ್ನು ರಚಿಸುವುದರಲ್ಲಿ ಅಮೂಲ್ಯವಾದ ಪಾತ್ರ ವಹಿಸಿದರು. ವಿದ್ವಾಂಸರಿಗೆಲ್ಲ ಆಶ್ರಯದಾತ ರೆನಿಸಿಕೊಂಡರು. ಈ ಮನೆತನದ ಎರಡನೇಯ ಅರಸು ಶರ್ಮಾಚೆ ಬೋಸ್ಸೆಯ “ಪಂಚಭಾಷಾ ವಿಲಾಸ” ಎಂಬ ಕೃತಿಯಂತೂ ಪ್ರೌಢ ವ್ಯಾಂಸಗಕ್ಕೆ ತುಂಬ ಮಹತ್ವದ ಗ್ರಂಥವಾಗಿರುವುದು. ಆನಂತರ ಬಿಂದ ಏಕೋಚಿ ರಾಚೇ ಭೋಸ್ಸೆ ತನ್ನ ಕಾಲದಲ್ಲಿ ಕಾಳಿದಾಸನ ‘ಶಾಕುಂತಲ’ ನಾಟಕವನ್ನು ಮೊಟ್ಟ ಮೊದಲು ಬಾರಿ ಮರಾಠಿ ಭಾಷೆಗೆ ತಜುರ್ಮೆಗೊಳಿಸಿದನು. ಈತನಿಂದ ಮೊಟ್ಟ ಮೊದಲು ಘಾಸೀ ನಾಟಕವೂ ಸಹ ರಚಿತವಾಗಿ ಈ ಎರಡು ನಾಟಕಗಳು ರಂಗಭೂಮಿಯಲ್ಲಿ ಪ್ರದರ್ಶಿಸಲ್ಪಟ್ಟವು.

ಕಲೆ-ಸಾಹಿತ್ಯಕ್ಕೆ ಆಶ್ರಯ ತಾಣ: ಆದಿಲ್‌ಶಾಹಿ ರಾಜುದ ನಿವಾಸಿಗಳನಿಸಿದ ಅನೇಕ ವಿದ್ವಾಂಸರಿಗೆ ತಂಜಾವೂರು ಆಶ್ರಯ ಸಾಫನವೆನಿಸಿತ್ತು. ಇಲ್ಲಿರುವ ಇತಿಹಾಸ ಪ್ರಸಿದ್ಧ ಬ್ಯಾಪಡೀಶ್ವರ ದೇವಾಲಯದ ಗೋಡೆಗಳ ಮೇಲೆಲ್ಲಾ ಕೆತ್ತಲ್ಪಟ್ಟ ಶಿಲಾಲೇಖಿನವನ್ನು ಅಭ್ಯಾಸ ಮಾಡಿದಾಗ ನಾರೋಪಂತ ಸೋನೋಪಂತ ಡಬೀರ್ (ಡಬೀರ್ ಇದು ಘಾಸೀ ಶಬ್ದ, ಲೇಖಕ ಎಂದು ಇದರ ಅರ್ಥ) ರಘುನಾಥ ಆದ್ಯ ದುಂಡಿರಾಜ ವ್ಯಾಸ, ಶಾಕ್ತಮಹಾಪಂಡಿತನಾದ ಭಾಸ್ಕರರಾಯ, ಕೋನೇರಿರಾಯ, ರಘುನಾಥ, ಹನುಮಂತೆ, ತಿರುಮಲ ಹನುಮಂತೆ, ಅರಣೀಯ ಜಹಗೀರದಾರ ಕೃಷ್ಣಪಂತ, ಆನಂದ ದಳವಿ ಇವರೇ ಮೊದಲಾದವರ ಹೆಸರುಗಳು ಕಾಣಿಸುತ್ತವೆ. ಆದ್ಯಿಗೆ ಶ್ರೀಮಣ್ಣದಲ್ಲಿ ಒಂದು ಬೀದಿಯೇ ವರದಾನವಾಗಿತ್ತೇಂದು

ತೀಳಿದು ಬರುತ್ತದೆ. ಅನೇಕ ಪಂಡಿತರು ಈ ಭೋಸ್ಸೆ ಮನೆತನದವರಿಂದ ಅಗ್ರಹಾರವನ್ನು ಸಂಪಾದಿಸಿದ್ದಾರೆ. ಅದರಲ್ಲಿ ಭಾಸ್ಕರಪುರ ಅಗ್ರಹಾರವನ್ನು ಇಂದಿಗೂ ಕಾಣಬಹುದಾಗಿದೆ. ಇಲ್ಲಿಯ ಪಂತಪ್ರಥಾನರೆಲ್ಲ ಉತ್ತರ ಕನಾಂಟಕದ ದೇಶಸ್ಥ ಬ್ರಾಹ್ಮಣರಾಗಿದ್ದರು. ಅವರನ್ನು “ಸರ್ಲೇಖಿ” ಎಂಬ ಹೆಸರಿನಿಂದ ಕರೆಯಲಾಗುತ್ತಿತ್ತು. ಬೃಹದೇಶ್ವರ ಶಿಲಾಲೇಖಿವು ಗಂಡಿರಿಂದ ಗಂಡಿಶಿರವರೆಗೆ ರಾಜ್ಯವನ್ನಾಳಿದ ವೆಂಕೋಜಿಯಿಂದ ಆರಂಭಗೊಂಡು ತುಳಜೀಯಿಂದ್ರ ರಾಜನವರೆಗೆ ಸಾದ್ಯಂತ ಇತಿಹಾಸವನ್ನು ದೊರಕಿಸಿ ಕೊಡುಪುಡು. ತಿರುಮಲೀಯ ಶ್ರೀನಿವಾಸ ದೇವಾಲಯದಲ್ಲಿಯೂ ಶಿಲಾಲೇಖಿ ಕಾಣಬಹುದು. ತಮಿಳು ಹಾಗೂ ಉದು ಭಾಷೆಗಳಲ್ಲಿ ಮೊಟ್ಟ ಮೊದಲು ನಾಟಕಗಳು ರಚನೆಯಾದುದು ತಂಚಾಪೂರಿನಲ್ಲಿ. ಈ ಮಾತು ತುಂಬ ಮಹತ್ವದ್ವಾಗಿರುವದು. ಈ ಮನೆತನದ ಕಾಲದಲ್ಲಿ ಸಂಗೀತ, ಸಾಹಿತ್ಯ, ಲಲಿತ ಕಲೆ, ಶಾಕ್ತ ಗ್ರಂಥಗಳು, ಅಶ್ವವಿದ್ಯೆ, ಗಜವಿದ್ಯೆ, ಜೋತಿಷ್ಯ ಹಾಸ್ತ ಟೀಗೆ ಒಂದೇ ಎರಡೇ ಸಾವಿರಾರು ಕೃತಿಗಳು ರಚನೆಗಳಾದವು. ಅವುಗಳಲ್ಲಿ ಅನೇಕ ಗ್ರಂಥಗಳು ಈಗಲೇ ಪ್ರಕಾಶವನ್ನೂ ಹೊಂದಿವೆ.

ಕವಿತಾ ಪೌರಿಧಿಮೇಃ ಭೋಸ್ಸೆ ಅರಸು ಮನೆತನದಲ್ಲಿ ಗ್ರಂಥಪ್ರಯಾದ ರಾಜ್ಯ ಸಫೋರ್ಜಿರಾಯನಿಂದ ಸಂಗ್ರಹಿಸಲ್ಪಟ್ಟ ಗ್ರಂಥಗಳ ರಾಶಿಯಂತೂ ಅಪಾರವಾದುದು. ಅವುಗಳ ರಕ್ಷಣೆಗಾಗಿಯೇ ರಾಜನು “ಸರಸ್ವತಿ ಮಹಲ್” ಎಂಬ ಗ್ರಂಥಾಲಯವನ್ನೂ ಸಹ ನಿರ್ಮಾಣ ಮಾಡಿದನು. ಭಾರತದಲ್ಲಿಯೇ ಇಂಥ ಗ್ರಂಥಭಂಡಾರವು ಅಪರೂಪವೆನಿಸುವುದು. (ಶತನ ಜನನ ಶ್ರೀ.ಶ. ಗಂಡಿ ಮರಣ ಗಂಡಿ).

ಸರ್ವೋಜಿರಾಯನು ಬಹುಭಾಷಾ ವಿಶಾರದನಾಗಿದ್ದ. ಇಂಗ್ಲೀಷ್, ಪ್ರೇಂಚ್, ಜರ್ಮನ್, ಲ್ಯಾಟಿನ್, ಮರಾಠಿ, ತೆಲಗು, ಹಿಂದಿ ಹಾಗೂ ಉದು ಫಾರ್ಸ ಭಾಷೆಗಳನ್ನು ಚೆನ್ನಾಗಿ ಅಭ್ಯಾಸ ಮಾಡಿದವನಾಗಿದ್ದ. ಆಗ್ನೇ ಭಾಷೆಯಲ್ಲಿ ಅನೇಕ ಕವಿತೆಗಳನ್ನು ರಚಿಸಿದ. ಈತನ ಕವಿತಾ ಪ್ರೌಢಿಮೆಯನ್ನು ಕುರಿತು ಲಾಂಡ್ ಬ್ರೇರ್ನಾನಪ್ಪು ಸೋಗಸಾದ

ಕರಿತೆಗಳಿವು ಎಂಬುದಾಗಿ ಅಂದಿನ ಅಂಗ್ಲ ವಿದ್ಯಾಂಸರು ಅಭಿಪ್ರಾಯಪಟ್ಟಿರುವುದುಂಟು. ಹೇಕ್ಕೊಟಿಯರ್ ನಾಟಕವನ್ನು ಈತನು ಅಳವಾಗಿ ಅಭ್ಯಾಸ ಮಾಡಿದ್ದ. ವಿದ್ಯಾಧಿಕಾರಕ್ಕೆ ಬಯ ಮಹತ್ವವನ್ನೀಯತ್ತಿದ್ದ. ಈತನ ಕಾಲದಲ್ಲಿ ಅಯುವೇದ ವ್ಯಾಸಂಗಳ್ಳಾಗಿ “ಧನ್ಯಂತರಿ ಮಹಲ್” ಎಂಬ ಸಂಸ್ಕೃತ ಅರಂಭವಾಯಿತು. ಅಲ್ಲದೇ “ನಮ ವಿದ್ಯಾ ವಸಂತಮಾಲಾ” ಎಂಬ ಹೆಸರಿನ ಮುದ್ರಣಾಲಯವನ್ನೂ ಸಹ ಅರಂಭಿಸಿದ. ವಿಶ್ವದ ನಾನಾ ಭಾಗಗಳ ವಿದ್ಯಾಂಸರ ಗ್ರಂಥಗಳನ್ನು ತರಿಸಿಕೊಂಡು ಅಭ್ಯಾಸ ಮಾಡುತ್ತಿದ್ದ. ತಾನು ತರಿಸಿದ ಗ್ರಂಥಗಳ ಮೇಲೆಲ್ಲಾ ಆತನ ಹಸ್ತಾಕ್ಷರ ಹಾಗೂ ಇಸ್ತಿಗಳಿರುವುದನ್ನು ನಾವು ಕಣಬಹುದು. ಸರಸ್ವತಿ ಮಹಲ್ ಭಂಡಾರದಲ್ಲಿ ಶಾಸನಗಳನ್ನು ಪರಿಚಯಿಸುವಂತಹ ಸಾವಿರಾರು ಹಸ್ತಪ್ರತಿಗಳನ್ನು ಸಂಗೃಹಿಸಿರುವುದನ್ನು ಹಾಗೂ ಅವುಗಳನ್ನು ವ್ಯವಸ್ಥಿತವಾಗಿ ಕಾದುಕೊಂಡು ಬರುವಂತೆ ಮಾಡಿರುವುದನ್ನು ನೋಡಿದರೆ ಅಚ್ಚರಿಯೆನಿಸುವದು. ಸಂಸ್ಕृತ, ಮರಾಠಿ, ತಮಿಳು, ತೆಲಗು, ಜಮ್‌ನಾ, ಅಂಗ್ಲಭಾಷೆಗಳ ಸುಮಾರು ನಲವತ್ತು ಸಾವಿರ ಕೃತಿಗಳನ್ನು ನಾವು ಸರಸ್ವತಿ ಗ್ರಂಥ ಭಂಡಾರದಲ್ಲಿವೆ ಪರಿಚಯಿಸುತ್ತಕಾದ ಸೂಚಿಯ ಗ್ರಂಥಗಳೂ ಕೂಡ ಸಿದ್ಧವಾಗಿರುವುವು.

ಸರ್ವೋಜ್ಜೀರಾಯನು ಸಿಂಹಾಸನಾರೂಢನಾದಾಗ ಅಂಗ್ಲರು ತಂಚಾವೂರು ರಾಜ್ಯವನ್ನು ತಮ್ಮ ಸ್ವಾಧೀನಕ್ಕೆ ತೆಗೆದುಕೊಂಡು ಈತನಿಗೆ ವರ್ಷಾಸನವನ್ನು ನಿಗದಿಪಡಿಸಿದರು. ಇದರಿಂದಾಗಿ ರಾಜ್ಯಭಾರದ ಹೊಳೆ ಆತನಿಗಿರಲಿಲ್ಲ. ಆದುದರಿಂದ ತನ್ನ ದಬಾರಿನಲ್ಲಿ ಅನೇಕ ವಿದ್ಯಾಂಸರಿಗೂ, ಕಲಾವಿದರಿಗೂ ಆಶ್ರಯವನ್ನಿತ್ತಿದ್ದನು. ತನಗೆ ದೊರಕುವ ವರ್ಷಾಸನದ ಧನದಲ್ಲಿ ಹದಿನಾರು ಭಾಗಗಳನ್ನಾಗಿ ವಿಂಗಡಿಸಿ ಪ್ರತಿಯೊಂದು ಭಾಗವೂ ವ್ಯವಸ್ಥಿತ ರೀತಿಯಲ್ಲಿ ಉಪಯೋಗವಾಗಿ ನೋಡಿಕೊಂಡು.

ಈತನ ಅಂಗ್ಲ ಗುರು ಶ್ವಾಚೆಜ ಎಂಬುವವನಾಗಿದ್ದ ಶ್ರೀ.ಶ್ರೀ ರಂಜಿರಲ್ಲಿ ಆತನು ಕಾಲವಾದಾಗ ಆತನ ಸ್ವರಣಾಧವಾಗಿ ಶಿಲಾಕಂಬವನ್ನು ನಿಲ್ಲಿಸಿ ತನ್ನಿಂದ ರಚಿತವಾದ ಅಂಗ್ಲ ಪದ್ಯವನ್ನು

ಅದರದಿಯಲ್ಲಿ ಕೆತ್ತುಪಂತೆ ಸೋಡಿಕೊಂಡ. ಶ್ರೀ.ಶ. ಗಳಂಜಿರಲ್ಲಿ ಹೇಬಿರ್ ಲಾರ್, ಷ್ಟ್ರೀಲಿಂಡಾ, ಬಿಶಪ, ಬಿಡಲ್ ಟನ ಮೂದಲಾದವರು ಈತನ ಕಾಲದಲ್ಲಿ ತಂಚಾವೂರಿಗೆ ಬಂದು ಹೋದರೆಂದು ತಿಳಿದು ಬರುವುದು. ರಾಜ್ಯ ಸಪ್ರೋಜಿ ರಾಜ ಭೋಸ್ತೇಯಿಂದ ರಚಿತವಾದ ಪಟ್ಟಣಿಗೆಲ್ಲ ಸ್ವತಃ ಈತನೇ ಸ್ವರ ಪ್ರಸ್ಥಾಪನೆ ಹಾಕಿದನೆಂದು ತಿಳಿದು ಬರುವುದು.

ಈತನ ಕಾಲದಲ್ಲಿ ತಂಚಾವೂರು ರಾಜ್ಯದಲ್ಲಿ ಶಾಲೆಗಳು ಆರಂಭಗೊಂಡವು. ನೇತ್ರ ಚಿಕಿತ್ಸೆ, ವಿಭಾಗವನ್ನೂ ಸಹ ಆರಂಭಿಸಿದ. ಸಪ್ರೋಜಿ ರಾಜನ ಗ್ರಂಥ ಸಂಗ್ರಹಾಲಯವು ಎಂಥ ವಿದ್ಯಾಂಸರನ್ನೂ ಅಚ್ಚರಿಗೊಳಿಸುವಂತಹದು. ಬ್ಯಾಹದೇಶ್ವರ ದೇವಾಲಯದಲ್ಲಿ ಕೊರೆಸಲಾದ ಶಿಲಾಲೇಖಿ ಹಾಗೂ ಸರಸ್ವತಿ ಭಂಡಾರದಲ್ಲಿರುವ ಗ್ರಂಥಗಳ ರಾಶಿಯನ್ನು ಕುರಿತು ಅಭ್ಯಾಸ ಮಾಡಬೇಕಾಗಿ ಇಡೀ ಅಯಷ್ಟುವೇ ಅದಕ್ಕಾಗಿ ಮುದಿಪಾಗಿದುವಂತಹ ಸಾಹಸವೆಂದೆನಿಸಿಕೊಳ್ಳುವುದು.

ತಂಚಾವೂರಿನಲ್ಲಿ ಮರಾಠಾ ರಾಜ್ಯದ ಭೋಸ್ತೇ ಮನೆತನದವರ ಆಳ್ಳಕೆಯಲ್ಲಿ ಅದ ಕಾರ್ಯವು ಅಮೋಫಾವಾದುದು. ಈ ರಾಜನ ಕಾಲದಲ್ಲಿ ಶಹಾನಾಮ್ ಥಿದೋತ್ತಿಯಾ ಎಂಬ ಗ್ರಂಥವು ದೊರೆತುದನ್ನು ಸರಸ್ವತಿ ಮಹಲಿನಲ್ಲಿ ಕಾಣಬಹುದು. ಇಂಗ್ಲೀಂಡಿನ ರಾಯಲ್ ಸೋಸೈಟಿಯವರು ವಣಿಯಾ ವಿಂಡದಲ್ಲಿ ಇಬ್ಬರಿಗೆ ಫೆಲೋತ್ವಾ ಹೊಡುವುದಾಗಿ ಅಂದು ನಿರ್ಧರಿಸಿದರು. ಅದರಲ್ಲಿ ಮೊದಲನೇ ಹೆಸರು ಇರಾಣಾದ ಶಹಾ ಎರಡನೆಯ ಹೆಸರೇ ರಾಜ್ಯ ಸಪ್ರೋಜಿರಾಜ ಭೋಸ್ತೇಯದಾಗಿದ್ದತು.

ಸಾರಸ್ವತ ಭಂಡಾರ: ತಂಚಾವೂರು ಬ್ಯಾಹದೇಶ್ವರ ದೇವಾಲಯದ ಆವರಣದ ಒಳಗಿರುವ ಸರಸ್ವತಿ ಮಹಲ್ ಹೆಸರೇ ಸೂಚಿಸುವಂತೆ ಸಾರಸ್ವತ ಭಂಡಾರದ ಅಮೂಲ್ಯ ಸಂಗ್ರಹವನ್ನು ಒಳಗೊಂಡಿದೆ. ತಂಚಾವೂರನ್ನು ವಿಜಯನಗರದ ಅರಸರು ಆಳುತ್ತಿದ್ದ ಕಾಲದಲ್ಲಿ ಅರಮನೆ ಗ್ರಂಥ ಭಂಡಾರದ ರೂಪದಲ್ಲಿ ‘ಸರಸ್ವತಿ ಮಹಲ್’

ಆರಂಭವಾಯಿತು. ಅನಂತರ ಮರಾಠರ ಆಳ್ವಿಕೆಯಲ್ಲಿ ಈ ಗ್ರಂಥ ಭಂಡಾರ ಉತ್ಪತ್ತಿ ಸಾಧಿಸಿತು.

ಚೋಸ್ಸೆ ಮನೆತನದ ಇಮ್ಮಡಿ ಸಪ್ರೋಚಿರಾಯನ ಆಳ್ವಿಕೆಯಲ್ಲಿ ಈ ಗ್ರಂಥ ಭಂಡಾರ ಅಧ್ಯಾತ್ಮಾಗಿ ಪ್ರಗತಿ ಸಾಧಿಸಿತು. ಸಪ್ರೋಚಿರಾಯ ಸ್ವತಃ ವಿದ್ವಾಂಸನಾಗಿದ್ದ. ವಿವಿಧ ವಿಷಯಗಳಲ್ಲಿ ಜ್ಞಾನಿಯೂ ಆಗಿದ್ದ. ಆತ ದೇಶ ವಿದೇಶಗಳಲ್ಲಿ ಸಂಗೃಹಿಸಿದ ಅಮೂಲ್ಯ ದಾವಿಲೆಗಳನ್ನು ಈ ಗ್ರಂಥ ಭಂಡಾರಕ್ಕೆ ಸೇರಿಸಿದ. ಬನಾರಸ್ ಮುಂಖಾದ ಉತ್ತರ ಭಾರತದ ಸಂಸ್ಕೃತ ವಿದ್ವಾ ಕೇಂದ್ರಗಳಿಗೆ ದಕ್ಷಿಣ ಭಾರತದಿಂದ ವಿದ್ವಾಂಸರನ್ನು ಕಳುಹಿಸಿ ಸಂಸ್ಕೃತದ ಮೌಲಿಕ ಗ್ರಂಥಗಳನ್ನು ‘ಸರಸ್ವತಿ ಮಹಲ್’ಗೆ ಸೇರಿಸಲು ನೇರವಾದ. ಇಂದು ಈ ಗ್ರಂಥ ಭಂಡಾರ, ಮಹಾರಾಜ ಸಪ್ರೋಚಿ ಸರಸ್ವತಿ ಮಹಲ್ ಲೈಪ್ಪಿರಿ ಎಂದೇ ಹೇಬಾಗಿದೆ. ಸುಮಾರು ಇಲ್ಲ ಸಾವಿರಕ್ಕೂ ಅಧಿಕ ಸಂಸ್ಕೃತ ಹಸ್ತಪ್ರತಿಗಳು ಈ ಗ್ರಂಥ ಭಂಡಾರದಲ್ಲಿದೆ. ಅವುಗಳಲ್ಲಿ ಸಂಸ್ಕೃತ ಲಿಖಿತಯಲ್ಲಿ ಬರೆದಿರುವ ಕನ್ನಡ ಭಾಷೆಯ ಚರಿತ್ಯೂ ಮುಖ್ಯವಾದುದು. ತೆಲುಗು, ಮರಾಠಿ, ತಮಿಳು ಭಾಷೆಗಳಲ್ಲಿ ಇಂ ಸಾವಿರಕ್ಕೂ ಅಧಿಕ ಹಸ್ತಪ್ರತಿಗಳು, ತಾಳೆಗರಿಗಳು ಇಲ್ಲವೇ ಇಂಗ್ಲೀಷ್, ಬ್ರೇಂಚ್, ಜರ್ಮನ್, ಇಟಲಿ, ಗ್ರೀಕ್, ಡ್ಯೂನಿಷ್ ಭಾಷೆಯ ಪ್ರಸ್ತುತಗಳು ಸೇರಿದಂತೆ ನಲ್ಲಿತ್ತು ಸಾವಿರಕ್ಕೂ ಅಧಿಕ ಗ್ರಂಥರಾಶಿ ಇಲ್ಲವೇ.

ಗ್ರಂಥಾಲಯದ ದಾವಿಲೆ ಸಂಗ್ರಹ ಏಭಾಗದಲ್ಲಿ ದಕ್ಷಿಣ ಭಾರತದ ಯಳವು ಭಾಷೆಗಳ ಪಂಡಿತರು, ವೃತ್ತಿ ಪರಿಣತರು ಕೆಲಸ ಮಾಡುತ್ತಿದ್ದಾರೆ. ಅವರು ಹಳೆಯ ಶಾಸ್ತ್ರಗಳನ್ನು ಹಸ್ತಪ್ರತಿಗಳನ್ನು ತಾಳೆಯಿಂದ ಆಧ್ಯಾತ್ಮಿಕ ಮಾಡಿ ಅವುಗಳನ್ನು ಇಂಗ್ಲೀಷ್ ತಮಿಳು ಭಾಷೆಗಳಿಗೆ ಅನುವಾದ ಮಾಡುತ್ತಿದ್ದಾರೆ.

ಪಾಜಕ ಕ್ಷೇತ್ರದ ರಕ್ಷಣೆ

ಭಾರತೀಯರು ಸಿಸಗೆವನ್ನೇ ದೇವತ್ವ ರೂಪದಲ್ಲಿ ಆರಾಧಿಸುತ್ತಿರುವರು. ಆ ಸಿಸಗೆದ ಕೊಡುಗೆಯಾಗಿ ವೇದೋಪನಿಷತ್ತುಗಳ ಹಾರಚನ್ನು ವಿಶ್ವಕ್ಷೇತ್ರದಲ್ಲಿ ಮಂತ್ರವಾಗಿ ಅನುಗ್ರಹಿಸಿದರು. ಆದರೆ ಇವು ಅದೇ ಭಾರತೀಯರು ತಮ್ಮ ಪ್ರೇರಣೆತ ಜೀವನ ಕಾರಣಲ್ಲಿ ಸಿಸಗೆಕ್ಕೆ ದಾನವರಂತೆ ಕೊಡಲಿಯ ಪೆಟ್ಟನ್ನು ಹಾಕುತ್ತಲೀರುವದು ಇವು ತೋಚಿಸಿಯ.

ವಿಶ್ವಕ್ಷೇತ್ರದ ಭಕ್ತಿಪಂಥದ ದರ್ಶನವನ್ನಿತ್ತ ಮಹನೀಯರಲ್ಲಿ ಕನ್ನಡ ಸಾಹಿತ್ಯ ಸೈಲಾಂಡಲ್ಲಿ ಯಷಟ್ಟಿ ಬಂದವರೆಂದರೆ ಶ್ರೀ ಬಸವೇಶ್ವರರು ಹಾಗೂ ಮಧ್ಯಾಚಾರ್ಯರು. ಅದೇ ರೀತಿ ಅದ್ಯ ಶಂಕರಾಚಾರ್ಯರು ಹಾಗೂ ರಾಮಾಂಜಾಚಾರ್ಯರೂ ಸಹ ಕೇರಳದಿಂದ, ತಮಿಳುನಾಡಿನಿಂದ ಈ ಸಾಂಸ್ಕೃತಿಕವನ್ನೇ ಯಡುಕಿಕೊಂಡು ಬಂದು ತಾವು ನಂಬಿದ ದರ್ಶನ ಪ್ರಚಾರಕ್ಕೆ ಕರ್ನಾಟಕವನ್ನೇ ಕೇಂದ್ರ ಸ್ಥಾನವನ್ನಾಗಿ ಮಾಡಿಕೊಂಡರು. ಅದೇ ರೀತಿ ಸತ್ರ, ಅಂಧಿಸೆಯೇ ಮೋಕ್ಷಕ್ಕೆ ಪರಮ ಸಾಧನವೆಂದು ನಂಬಿದ ರಾಜಾರಾಜ ಬಾಹುಬಲಿಯೂ ಸಹ ಈ ನಾಡನ್ನೇ ತಮ್ಮದನ್ನಾಗಿ ಅರಿಸಿಕೊಂಡರು.

ಸ್ಥಳವನ್ನು ಸಿಕ್ಕೊಳ್ಳಲು ರಾಜ್ಯಸರಕಾರವು ಕೂಡಲಸಂಗಮ ಪ್ರಾಧಿಕಾರವನ್ನೇ ರಚಿಸಬೇಕೆಂಬ ಹಂಬಿಲ ತಾಳಿತು. ನಮ್ಮ ಧಾರ್ಮಿಕ ದತ್ತ ಅಧಿಕಾರಿಗಳು ಬಾಗೇವಾಡಿ, ಬಿಸವಕಲ್ಯಾಣ, ಕೂಡಲ ಸಂಗಮ ಮೂದಲಾದ ಭಾಗಗಳಿಗೆ ಭೇಟಿಯನ್ನಿತ್ತಾಗ ಮಹಾನುಭವರಾದ ಶ್ರೀ ಬಿಸವೇಶ್ವರರ ವಿಚಾರದಲ್ಲಿ ನಮ್ಮ ಪರಣರು ಎಂಫ ಕಳಕಳಿಯನ್ನು ಹೊಂದಿರುವರಲ್ಲ ಎಂಬ ಮಾತಿನ ಪ್ರತ್ಯಕ್ಷ ಅನುಭವವು ಪಡೆಯವಂತಾಯಿತು. ನಮ್ಮ ಜನರ ಸಂಸ್ಕೃತಿ ಸಂಸ್ಕಾರಗಳ ಬಗ್ಗೆ ಅವಿಸ್ತರಣೀಯವಾದ ಈನಂದಾನುಭವವಾಯಿತು.

ಇತ್ತೀಚೆಗೆ ಶ್ರವಣಬೆಳಗೋಳದ ಸುತ್ತಮುತ್ತಲೂ ನಡೆಸಲಾಗುತ್ತಿದ್ದ ಗಣಕ್ಕಿಗಾರಿಕೆಯಿಂದಾಗಿ ಬಾಮುಬಲಿ ಶ್ರೀ ಗೋಮೃತೇಶ್ವರನ ವಿಗ್ರಹಕ್ಕೆ ಎಲ್ಲಿ ಧಕ್ಕೆ ತಗಲುವದೋ ಎಂಬ ಭಯದಿಂದ ಇಂಡ್, ಇಂಡ ಹಾಗೂ ಇಂಡಾರವರೆಗೆ ಭಾರತಾದ್ಯಂತ ವಾಸಿಸುತ್ತಿದ್ದ ಬಾಮುಬಲಿಯ ಭಕ್ತರು ಪ್ರತಿದಿನವೂ ನೂರಾರು ಸಂಪ್ರೇಯಲ್ಲಿ ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರಗಳಿಗೆ ತಮ್ಮ ಆತಂಕವನ್ನು ವ್ಯಕ್ತಪಡಿಸತೋಡಿದರು. ತಕ್ಷಣ ಈ ಕಾರ್ಯ ನಿಲ್ಲಿಸುವಂತೆ ಪ್ರಾರ್ಥನಾ ಪತ್ರಗಳನ್ನು ಬರೆಯತೋಡಿದರು. ಈ ರೀತಿಯಲ್ಲಿ ಸುಮಾರು ಮೂವತ್ತು ಸಾವಿರಕ್ಕೂ ಹೆಚ್ಚು ಪ್ರಾರ್ಥನಾ ಪತ್ರಗಳು ಸರಕಾರದ ಅವಾಹನಗೆ ಬರುವಂತಾದಾಗ ಗೋಮೃತೇಶ್ವರನ ಸುತ್ತಮುತ್ತಲಿನ ನಾಲ್ಕು ಕೆ.ಮೊ. ಪ್ರದೇಶದಲ್ಲಿ ಈ ಗಣಕ್ಕಿಗಾರಿಕೆಯು ನಡೆಸದಂತೆ ಸರಕಾರದಿಂದ ಆದೇಶವು ಹೊರಬಿರುವಂತಾಯಿತು.

ಪಾಜಕ ಸ್ಥಳವು ಮಂಗಳೂರು ಜಿಲ್ಲೆ, ಉಡುಪಿ ತಾಲ್ಲೂಕಿನ ಒಂದು ಗ್ರಾಮ. ದ್ವಿತೀಯ ದರ್ಶನವನ್ನಿತ್ತ ಮಧ್ಯಾಚಾರ್ಯರಿಗೆ ಜನಪ್ರಿಯ ಸ್ಥಳವಾದುದರಿಂದ ಮುಂದೆ ಆ ಗ್ರಾಮವು ಪಾಜಕ ಕ್ಷೇತ್ರವಾಗಿ ಪ್ರಸಿದ್ಧಿಗೆ ಬರುವಂತಾಯಿತು. ಮಧ್ಯಾಚಾರ್ಯರು ಉಡುಪಿಯ ಕೃಷ್ಣನ ಪೂಜೆಗಾಗಿ ಎಂಟು ಮರವನ್ನು ಸ್ಥಾಪಿಸಿದರು. ಆ ಎಂಟು ಮರಗಳಲ್ಲಿ ಪಾಜಕ ಕ್ಷೇತ್ರವು ಕಾಣೇಯಾರು ಮರಕ್ಕೇಸೇರಿದ ಭಾಗವನೆನಿಸಿಕೊಂಡಿತು. ಶ್ರೀ

ಗುಂಡೂರಾಯರು ಮುವ್ಯಮಂತ್ರಿಗಳಾಗಿದ್ದ ಸಮಯದಲ್ಲಿ ಶ್ರೀ ಸುಧಿಂದ್ರರಾವ್ ಕಸರೆ ಧಾರ್ಮಿಕ ದತ್ತಿ ಇಲಾಖೆಯ ಸಚಿವರಾಗಿದ್ದರು. ವಿಧಾನ ಪರಿಷತ್ತಿನ ವಿಪ್ರ ಎಂದೆನಿಸಿಕೊಳ್ಳುತ್ತಿದ್ದ ಶ್ರೀ ಬಿ.ಜಿ. ಭಗವಾನರು ಹಾಗೂ ಈ ಲೇಖಿಕ ಮೂವರು ಸೇರಿಕೊಂಡು ಮೊದಲು ಪಾಜಕ ಕ್ಷೇತ್ರಕ್ಕೆಮೋಗಿ ಬಂದವು. ಅಂದು ಸಾಯಂಕಾಲದ ಒಟ್ಟಿರಂಗ ಸಫೇಯಲ್ಲಿ ಶ್ರೀ ಬಿ.ಜಿ. ಭಗವಾನರು ತಾವು ವಿಚೇಶ ಪ್ರವಾಸದಲ್ಲಿದ್ದಾಗ ಮ್ಯಾಕ್ಸ್ ಮುಲ್ಲರನು ಮಟ್ಟಿದ ಸ್ಥಳಕ್ಕೆ ಭೇಟಿಯನ್ನಿತ್ತಿದ್ದಾಗ ಅಲ್ಲಿಯ ಪ್ರಚೆಗಳು ಆ ಮಹಾನುಭಾವರ ಸಾರ್ಥಕವನ್ನು ಹೇಗೆ ರಕ್ಷಿಸಿಕೊಂಡು ಬಂದಿದ್ದಾರೆ ಎಂಬುದನ್ನು ವಿವರವಾಗಿ ಬಿಡಿಸಿ ಹೇಳಿ ಆದೇ ರೀತಿಯಲ್ಲಿ ಮಧ್ಯಾಚಾರ್ಯರ ಜನಸ್ಥಳವಾದ ಪಾಜಕ ಕ್ಷೇತ್ರವೂ ಸಹ ಪರಿವರ್ತನಗೊಳ್ಳಬೇಕು. ಪಾಜಕ ಕ್ಷೇತ್ರದ ಇಂದಿನ ವಾತಾವರಣದಿಂದ ಕನಾಟಕವೇ ತಲೆಬಾಗಿಸುವಂತಾಗಿದೆ ಎಂಬುದಾಗಿ ಕಳಕಳಿಯನ್ನು ವ್ಯಕ್ತಪಡಿಸಿದರು. ಮಾರನೆಯ ದಿನ ಪ್ರಚಾರ ಮಾಧ್ಯಮದಲ್ಲಿ ಈ ವಿಚಾರವೇ ಹೆಚ್ಚಿನ ಪ್ರಮುಖ್ಯತೆಯನ್ನು ಹೊಂದಿತು.

ಶ್ರೀ ಮಧ್ಯಾಚಾರ್ಯರ ತತ್ತ್ವ ಪ್ರತಿಭಾದನೆಗಾಗಿ ನಮ್ಮ ನಾಡಿನಲ್ಲಿ ಇಂದು ಸುಮಾರು ಇಪ್ಪತ್ತಾಲ್ಕು ಪೀಠಗಳವೇ. ಅವಿಲಭಾರತ ಮಟ್ಟದಲ್ಲಿ ದ್ವೈತ ಸಂಪ್ರದಾಯವಾದಿಗಳ ಸಂಖ್ಯೆಯೂ ಸಹ ಲಕ್ಷ್ಮೀಪಲಕ್ಷದಷ್ಟುದೇ. ಆದರೂ ಸಹ ಅಲ್ಲಿ ನಡೆಸಲಾಗುತ್ತಿರುವ ಗಣಕ್ಯಾರಿಕೆಯಿಂದಾಗಿ ಆಚಾರ್ಯರ ಜನಸ್ಥಳವೆನಿಸಿದ ಪಾಜಕ ಕ್ಷೇತ್ರವು ಕುಸಿಯತೊಡಗಿದೆ ಎಂಬ ಕೂರಗು ಕೇವಲ ಪಲಮಾರು ಮತದ ಹಿರಿಯರಾದ ಶ್ರೀ ವಿದ್ಯಾಮಾನ್ಯ ಶ್ರೀಧರ ಹಾಗೂ ಪೇಜಾವರ ಮತದ ವಿಶ್ವೇಶತೀರ್ಥರು ಮತ್ತು ಉತ್ತರಾದಿ ಮತದ ಶ್ರೀ ಸತ್ಯಪ್ರಮೋದತೀರ್ಥರಿಂದ ಮಾತ್ರ ಕೇಳಿಬರತೊಡಗಿದೆ. ಈ ಮಹನೀಯರು ಪಾಜಕ ಕ್ಷೇತ್ರದ ರಕ್ಷಣೆಗಾಗಿ ಸರ್ವತ್ವಗಳೇ ಸಿದ್ಧರೆಂಬುದಾಗಿ ಒಟ್ಟಿರಂಗವಾಗಿ ಘೋಷಿಸಿದ್ದಾರೆ. ಸುದೃಢವೆಂಬಂತೆ ಇಂದು ವಿಧಾನಪರಿಷತ್ತಿನ ವಿರೋಧಪಕ್ಷದ ನಾಯಕರಾದ ಶ್ರೀ ಹೆಚ್.ಕೆ. ಪಾಟೀಲರೂ ಕೂಡ ಪಾಜಕ ಕ್ಷೇತ್ರಕ್ಕೆ ಭೇಟಿಯನ್ನಿತ್ತು ಬಂದಿದ್ದಾರೆ.

ಸೃಷ್ಟಿಕರ್ತನಾದ ಭಗವಂತನು ಮಾನವನಿಗೆ ಸೃಷ್ಟಿ ಶಕ್ತಿಯ ವರದಾನವಿಶ್ವತ್ವದಾರನೇ. ಅದರೊಂದಿಗೆ ಕನ್ನಡ ನಾಡಿನ ಬ್ರಹ್ಮಾಸಿಕ ಧಾರ್ಮಿಕ ಸಾಂಸ್ಕೃತಿಕವೇನಿಸಬಹುದಾದ ಅನೇಕ ಪ್ರಾಚೀನ ಬ್ರಹ್ಮಾಸಿಕ ಸ್ಥಳಗಳನ್ನೂ ಸಹ ಒದಗಿಸಿಕೊಟ್ಟಿದ್ದಾರನೇ. ಬಸವೇಶ್ವರರು ಕಣ್ಣರೈಯಾದ ಕೂಡಲ ಸಂಗಮವನ್ನಿಂಬಿಸಿಕೊಳ್ಳಲು ಪ್ರಯತ್ನಿಸುವಂತೆ, ಗೌಮೃತೇಶ್ವರನ ವಿಗ್ರಹಕ್ಕೆ ಬಾಧೆ ತಟ್ಟದಂತೆ ಹೇಗೆ ಪ್ರಯತ್ನಗಳಾಗುತ್ತಿವೆಯೋ ಅದೇ ರೀತಿಯಲ್ಲಿ ಪಾಜಕ ಕ್ಷೇತ್ರವನ್ನಿಂಬಿಸಿಕೊಳ್ಳಲು ಕನ್ನಡಿಗರೆಲ್ಲರೂ ಒಂದಾಗಿ ಮೋರಾಟ ನಡೆಸುವ ಕಾಲವು ಸನ್ನಿಹಿತವಾಗಿದೆ ಎಂದೇನಿಸತ್ತೊಡಗಿದೆ. ನಮ್ಮ ಸಂಸ್ಕೃತಿಯ ಪರಂಪರಂಯನ್ನು ರಕ್ಷಿಸಿಕೊಳ್ಳುವ ವಿಚಾರದಲ್ಲಿ ಯಾವ ಭೇದಭಾವವಿಲ್ಲದೆ ಪ್ರಯತ್ನಗಳಾಗಬೇಕಾಗಿದೆ. ಕಾಶ್ಮೀರದಲ್ಲಿಯ ಹಜರತ್ ಬಾಲ ವಿಚಾರದಲ್ಲಿ ಎಂಥ ಘರ್ಣಣಗಳಾದವೆಂಬುದನ್ನು ನಾವು ಮರೆಯುವಂತಿಲ್ಲ.



ಶ್ರೀ ಆದ್ಯ ರಾಮಾಚಾರ್ಯರ ಷಟಿಹಾಸಿಕ ಕಾದಂಬರಿಗಳು

೧. ರಂಭಾ	ಎರಡು ಸಲ ಮುದ್ರಣ	೧೯೪೦
೨. ಭವಾನಿ	"	೧೯೪೪
೩. ಶ್ರೀದರ್ಶನ	"	೧೯೪೦
೪. ಶ್ರೀಸಮಂಧ	"	೧೯೪೧
೫. ಸೂರ್ಯಮಾಸ್ತ	"	೧೯೪೧
೬. ವಿಜಾಪುರದ ಪತನ	"	೧೯೪೦
೭. ಶಂಖೋ	"	೧೯೪೨
೮. ಪಿತ್ರುಂತ ಕೇಸರಿ	"	೧೯೪೨
೯. ಮಾತೃಭಾಯಾ	"	೧೯೪೨
೧೦. ಯಸುಮಧ್ಯಜ ಹಾರಿತು	"	೧೯೪೦
೧೧. ರಾಜಮೈಲ್ಯಿ ರಘುನಾಥರಾವ್		೧೯೪೨
೧೨. ಪುಂಡರೀಕ ವಿಶ್ವಲ		೧೯೪೩
೧೩. ಶ್ರೀ ಕ್ಷೇತ್ರ ತಿರುಪತಿ (ಅಂಗ್ನ ಭಾಷೆಗೆ ತಜ್ರುಮೆ ಆಗಿದೆ)		೧೯೪೩
೧೪. ಶ್ರೀ ಕೃಷ್ಣ ಛಾರಕಾ		೧೯೪೩
೧೫. ಶುಭಂ ಭವತು		೧೯೪೨

ಶ್ರೀ ಆದ್ಯ ರಾಮಾಚಾರ್ಯರ ಪೌರಾಣಿಕ ಕಾದಂಬರಿಗಳು

೧೬. ರಾಧೇಯ (ಆರು ಸಲ ಮುದ್ರಣಗೊಂಡಿದೆ) ಕನಾಟಕ ರಾಜ್ಯ ಸಾಂಕ್ಷೇಪಿಕ ಅಕಾಡೆಮಿಯಿಂದ ಬಹುಮಾನ ಪಡೆದಿದೆ.	೧೯೪೦
೧೭. ಧನಂಜಯ (ಮೂರು ಸಲ ಮುದ್ರಣಗೊಂಡಿದೆ) (ಅಂಗ್ನ ಭಾಷೆಗೆ ತಜ್ರುಮೆಗೊಂಡಿದೆ)	೧೯೪೨
೧೮. ಅಚಾರ್ಯ ದೇಶ್ವಿಣಿ (ಎರಡು ಸಲ ಮುದ್ರಣ) (ಮಲೆಯಾಳ ಭಾಷೆಗೆ ತಜ್ರುಮೆಗೊಂಡಿದೆ)	೧೯೪೨

೨೯. ರಾಚಾ ವ್ಯಕ್ತೋದರ	೧೬೭೪
೨೧. ಪ್ರಸನ್ನ ವೆಂಕಟ	೧೬೮೨
೨೨. ಪಾಂಚಾಲೀ	೧೬೯೬
೨೩. ಗಿರಿಧಾರಿ ಮುದ್ರಣದಲ್ಲಿ	

ಶ್ರೀ ಆದ್ಯ ರಾಮಾಚಾರ್ಯರ ಸಾಮಾಜಿಕ ಕೃತಿಗಳು

೨೪. ಉಮಾಪತ್ತಿ (ಪತ್ರೇದಾರಿ) (ಎರಡು ಸಲ ಮುದ್ರಣ)	೧೬೭೪
೨೫. ಉಮರಾವ್ ಚಾನ್	೧೬೭೨
೨೬. ಗುರೂಜಿ ಹೇಳಿದ ಕಥೆಗಳು	೧೬೭೪
೨೭. ವಂದೇ ವಂದ್ಯಂ	೧೬೭೨
೨೮. ಭಾರತೀಯ ಮುಸಲ್ಮಾನ್ ಶೋಧ ಘಾಗೂ ಭೋಧ (ಅನುವಾದ ಗ್ರಂಥ)	೧೬೭೪
೨೯. ಶ್ರೀಪಾದರಾಜ ಸತ್ಯನಿಧಿ ತೀರ್ಥರು	೧೬೭೬
೩೦. ಕಾಶ್ಮೀರದ ಜ್ಞಾಲಾಮುಖಿ (ಅನುವಾದಿತ)	೧೬೭೦
೩೧. ಬೆಂಗಳೂರಿನ ಪ್ರಸಿದ್ಧ ದೇವಾಲಯಗಳು	೧೬೭೪
೩೨. ಭಾವನಾ	೧೬೭೪
೩೩. ರಚನಾ	೧೬೭೨
೩೪. ಶ್ರೀ ನಂಜನಗೂಡು ಕ್ಷೇತ್ರ ಪರಿಚಯ	೧೬೭೬
೩೫. ಶ್ರೀ ವರದರಾಜ ಸ್ತುತಿ	೧೬೭೨
೩೬. ಶ್ರೀ ಗಂಡಮಾಲಿ ಆಚಾರ್ಯರು	೧೬೭೨
೩೭. ಶ್ರೀ ಮಹಿಪತಿ ದಾಸರು (ಮಕ್ಕಳಿಗಾಗಿ)	೧೬೭೦
೩೮. ಸಂತ ಪಕ್ಷನಾಥರು (ಮಕ್ಕಳಿಗಾಗಿ)	೧೬೭೪
೩೯. ಶ್ರೀ ಗುರು ರಾಘವೇಂದ್ರರು (ಮಕ್ಕಳಿಗಾಗಿ)	೧೬೭೬
೪೦. ಆದ್ಯ ವಂಶಪ್ರದೀಪ	೧೬೭೨
೪೧. ಕನಾಕಟಕ ವಿದ್ಯಾ ವೈಭವ	೧೬೭೫
೪೨. ಅನಾದಿ ಅನಂತ	೧೬೭೨
೪೩. ಸಾಹಿತ್ಯ ಸಂಚೇವಿನಿ	೧೬೭೨
೪೪. ಬೆಂಗಳೂರಿನ ಬನಶಂಕರಿ ದೇವಿ	೧೬೭೪

ಶ್ರೀ ಆದ್ಯ ರಾಮಾಚಾರ್ಯರ ಸಂಪಾದಿತ ಕೃತಿಗಳು

ಉಲ್ಲ. ಸಂಸ್ಕೃತ ಸಂಪ್ರದ್ಯಮ (ಅರು ವಾರ್ಷಿಕ ಸಂಚಿಕೆಗಳು)	೧೬೫೯
ಉಣಿ. ಕನಾಟಕ ರಾಜ (ಇದು ವಾರ್ಷಿಕ ಸಂಚಿಕೆಗಳು)	೧೬೬೦
ಉಂ. ಮಂತ್ರಾಲಯ ಕಲ್ಯಾಣ ಮಂಟಪ (ವಿಶೇಷ ಸಂಚಿಕೆ)	೧೬೬೧
ಉಟ. ತಿರುಮಲೆ ಕಲ್ಯಾಣ ಮಂಟಪ (ವಿಶೇಷ ಸಂಚಿಕೆ)	೧೬೬೨
ಉಲ. ಕೈಜಲಗಿ ಯಥುಮಂತರಾಯರು	೧೬೬೩
ಉಳ. ಮಂಗಳವೇಂದ್ರ ಶ್ರೀನಿವಾಸರಾಯರು	೧೬೬೪

೧೬೬೨ - ಬಹಿಕಾಸಿಕ ಕಾದಂಬರಿ - ಮುದ್ರಣದಲ್ಲಿ

ಉಳ. ಶ್ರೀಮಂತ ತೇಜಸ್ಸಿ ಮಾಧವರಾವ್ ಪೇಶ್ವೆ	೧೬೬೨
-------------------------------------	------

ಶ್ರೀ ಆದ್ಯ ರಾಮಾಚಾರ್ಯರುರಿಗಾದ ಸನಾಗ್ನಿಗಳು

- ೧೬೬೫ - ಕನಾಟಕ ರಾಜ್ಯ ಸಾಮಾಜಿಕ ಹಿತರಕ್ಷಣೆ ಮತ್ತು ಸಾಂಸ್ಕೃತಿಕ ಸಂಘ, ಸಾಹಿತ್ಯ ಚಿಂತಾಮನೆ ಪ್ರಶಸ್ತಿ
- ೧೬೬೬ - ಪೇಜಾವರ ಪೀಠೀಶತೀರ್ಥರಿಂದ ವಿದ್ಯಾಭೂಷಣ ಪ್ರಶಸ್ತಿ
- ೧೬೬೦ - ಜಾಘರಚೋಡಿ ಕಲಾಮಂದಿರ, ಬೆಂಗಳೂರು, ಇವರಿಂದ ಕನ್ನಡ ಕುಲಭೂಷಣ
- ೧೬೬೭ - ಪ್ರತಿಗೆ ಮತಾಧೀಶರಿಂದ ದಾಸವಾಂಗ್ರಹ ಭೂಷಣ
- ೧೬೬೩ - ಅವಿಲಕನಾಟಕ ಲೇಖಿಕರ ಸಂಘ ಬೆಂಗಳೂರು, ಪಾಂಡಪಪ್ಪರ ಪ್ರಶಸ್ತಿ ಪತ್ರ.

ಉಪಾಸನಾ ವಸ್ತುಗಳ ಶಾಸ್ತ್ರೀಯ ವಿಶ್ಲೇಷಣೆ (ಸಾಲಿಗ್ರಾಮಗಳು)

ಪ್ರಪ್ರಥಮ ಪ್ರದ್ಯಾಂಸರಾಗಿರುವ ಅದ್ಯ ರಾಮಾಚಾರ್ಯರು ತಮ್ಮು ಇಂಷೆಯ ವಯಸ್ಸಿನಲ್ಲಿ ರಚಿಸಿದ ವಿವರಿತರದನ್ನು ಕೃತಿಯಿಡು. ಮಾನವನ ಅಭ್ಯಾಸಕ್ಕೆ ಏಳಿಗೆ ಸರವಾಗುವ ಓಂಕಾರ ಸಾದರ ಮುಟ್ಟಿನು, ಸಫಾತನ ಸಂಪ್ರದಾಯದವರಿಗೆ ಸಹಯಕವಾಗುವ ಶಂಖಿ, ಸಾಲಿಗ್ರಾಮ ಯಾಗೂ ತುಳಿ ಇವುಗಳ ಮುಖ್ಯಮೊನ್ಮೂಲ ಅಭಾರತಹಿತವಾಗಿ ಲೇಖಿಕರು ತುಂಬಾ ಉಪಯುಕ್ತವಾದ ಈ ಕೃತಿಯಲ್ಲಿ ಪಿವರಿಸಿದ್ದಾರೆ. ಉಪಸಿಷತ್ತು, ಪೂರ್ಣಾಗಳು, ಹಿಂದೀ ಗ್ರಂಥಗಳು ಮೊದಲಾದವುಗಳ ಅಭಾರದಿಂದ ಕೂಲಂಕಷಣವಾಗಿ ಜರ್ಣಿಸಿ, ಎಲ್ಲಿಗೂ ತಿಳಿಯುವಂತೆ ಸರಳ, ಸುಲಭಿತ ಭಾಷೆಯಲ್ಲಿ ಸರೂಪಿಸಿದ್ದಾರೆ.

ಅದ್ಯ ರಾಮಾಚಾರ್ಯರು ಕಾಗಳೇ, ಜ್ಯೇಷಧಾನಿ, ಪ್ರೀ ಸಮಧಿ, ಮೂರ್ಯಾಸ್ತ್ರ ಮೊದಲಾದ ಐತಿಹಾಸಿಕ ಕಾದಂಬರಿಗಳನ್ನು, ರಾಘೇಯ, ಧರ್ಮಾಜಯ ಆಚಾರ್ಯರ್ಥೋಣ, ಪಾಂಚಾಲಿ ಮೊದಲಾದ ಹೌರಾಣಿಕ ಕಾದಂಬರಿಗಳನ್ನು ಸಮಧಿ ರಿಂತಿಯಿಂದ ರಚಿಸಿ, ಕನ್ನಡ ಸಾಂಪತ್ತಿಕ ಪ್ರೀಮಂತಿಕೆಯನ್ನು ಚೆಚ್ಚಿಸಿದ್ದಾರೆ.

ಪ್ರಸ್ತುತ ಕೃತಿಯಲ್ಲಿ ಉಪಾಸನೆ ಕ್ರಮದಲ್ಲಿ ಒಳಕೆಯಿರುವ ಶಂಖಿ, ತುಳಿ, ಸಾಲಿಗ್ರಾಮ ಮೊದಲಾದವುಗಳ ಮದತ್ತಪ್ರ, ಅಷ್ಟಿಕರಿಗೂ- ಪುರೋಚಿತರಿಗೂ ಎಷ್ಟೋ ಕಡೆಗೆ ತಿಳಿದಿರುವುದಿಲ್ಲ. ಕೇವಲ ಯಾಂತ್ರಿಕವಾಗಿ ಪೂಜೆ-ಪ್ರಾನಕ್ಷಾರಗಳು ಅನೇಕ ಸಲ ನಡೆದು ಬಿಡುತ್ತವೆ. ಯಾಗೆ ಆಗದೆ, ಅವುಗಳ ನಿಜಸ್ವರೂಪ, ಮೂಲ ಉದ್ದೇಶ, ಪ್ರಸ್ತುತತೆಗಳು ಸಾಮಾನ್ಯರಿಗೆ ತಿಳಿಯಲೇಂಬಿ ಕಂಡುಬೇಕಿಂದ ರಾಮಾಚಾರ್ಯರು ಈ ಗ್ರಂಥ ಬರೆದಿದ್ದಾರೆ. ಸಾಮಾನ್ಯಮೊದು ತಿಳಿದುಕೊಂಡಿರುವ ಶಂಖಿ ಮೊದಲಾದವುಗಳಲ್ಲಿ ಅಸಂಖ್ಯ ಪ್ರಕಾರಗಳಿಂದ ಎಂಬುದನ್ನು ಕನ್ನಡದಲ್ಲಿ ಬಿಂಬಿಸಿ ಮೊದಲನೆಯ ಸಲ ಇಲ್ಲಿ ವಿವರಿಸಲಾಗಿದೆ.

ಪ್ರಾರಂಭದಲ್ಲಿ, ಓಂಕಾರ ಮುಖ್ಯಮೊನ್ಮೂಲ ವರ್ಣಸ್ತುತಿ ಸರ್ವಶಬ್ದಗಳಿಗೂ, ನಾದಕ್ಷಣೆ ಓಂಕಾರವೇ ಮೂಲ ಎಂದು ಹೇಳಲಾಗಿದೆ. ಅದು ಪ್ರಣವಮಂತ್ರ. ಪ್ರಾಚಾ ಪ್ರಾರಂಭಕಾಲದಲ್ಲಿ ಓಂಕಾರವೇ ಮೊದಲು. ಓಂಕಾರವೆಂದರೆ, ತ್ರಯೀ ತಿಂದ್ಯು ಸಾರವೆನಿಸುತ್ತದೆ. ಓಂಕಾರವು ಬ್ರಹ್ಮ ಸ್ವರೂಪವಾಗಿದೆ. ಈ ಮಾತನ್ನೇ “ಓ ಇತ್ಯೇಕಾಕ್ಷರಂ ಬ್ರಹ್ಮ” ಎಂದಿದ್ದಾರೆ. ವೇದಗಳ ಅಭ್ಯಾಸದಿಂದ ಸ್ವರ್ಗ

ಈ ಕ್ರಿಯೆಗೆ ಹಾದಷಾದರೆ, ಒಂಕಾರದ ಬಲವಿಂದ ಆಪ್ಯತ್ವವನ್ನು ಪಡೆಯಬಹುದು. ಇಂತಹ ದಾಖಲೆ ಅಕಾರ, ಲುಕಾರ, ಮತ್ತಾರ ಪೀಗೆ ಮೂರು ವರ್ಣಗಳಿವೆ. ಇತ್ಯಾಗಿಂದಲ್ಲಿ ರಾಮಕೃಷ್ಣ ಪಿಠ್ಯ ಉತ್ತರ, ಸ್ಥಿತಿ, ಲಂಘನಾಳನ್ನು ಅರಿತುಕೊಳ್ಳಬಹುದು.

ಈ ಲೀಗ್‍ಎ ಮುದ್ರಾ ಮುಡಿಮಯನ್ನು ಲೇಖಿಕರು ಆಧಾರ ಕಟ್ಟಿದ್ದಾರೆ, ಪಿಶ್ಚಾರದಾಗಿ ಸುರಜಾಚಿಂಹಿದ್ದಾರೆ. ಗಂಡಕೀ ಸದಿಯ ಉತ್ತರ ದಿಕ್ಕಿನಲ್ಲಿ ಗ್ರಹಾಸಮಯ ಮಹರಿಂದ ಗುರುತಿಸಲ್ಪಡುವ, ಹಿಮವ್ಯತ್ಯಾವಶತದ ದಕ್ಷಿಣ ಭಾಗದಲ್ಲಿ ಇಂದ್ರ ಪರಿತ್ಯಕ್ತ ಶಭದಿವೆ. ಆ ಸ್ಥಿತಿದಲ್ಲಿ ಶಾಕಾತ್ಮಕ ವಿಷ್ಣುವಿನ ವಾಸಸ್ಥಾನಪಿದೆ ಎಂಬಿದುಷಿಕೆ ಇದೆ. ಅಲ್ಲಿ, ತೀರ್ಥಾಂಕರರು ಘಲವನ್ನೀಯುವ ವಿಷ್ಣುರೂಪಗಳಿಂದ ಕೂಡಿದ ಸಾಧಾ ಈ ಲೀಗ್‍ಎ ಮುದ್ರಾ ಕಾಣಬಹುದು. ಈ ಲೀಗ್‍ಎ ಮುದ್ರಾ ಮುದ್ರಾ ದಲ್ಲಿ ಶಾಸ್ವಿಧ್ಯಾಪಿರುವ ದೇವತಾಗಳ ಪ್ರಾರ್ಥಾ ಅಕಾರಗಳಿಂದ ಆ ಈ ಲೀಗ್‍ಎ ಮುದ್ರಾ ದಲ್ಲಿ ಶಾಸ್ವಿಧ್ಯಾಪಿರುವ ದೇವತಾಗಳ ಪ್ರಾರ್ಥಾ ಅಪಿಯಾಯದು. ಅಪ್ರಾಗಳ ಅರಾಧಸೆಯಿಂದ ಉಂಟಾಗುವ ಘಲವೂ ಕಾಣಬಹುದು. ಅಲ್ಲಿ ಅಲ್ಲಿ ರೀತಿಯ ಲ್ಲಿರುತ್ತದೆ. ವಿಷ್ಣು ಶಾಸ್ವಿಧ್ಯಾ ಮಾತ್ರವಲ್ಲದೆ, ವಾಕ್ಯತ್ವಯೋ-ಜಾನ್ಯಯೋ-ಯಂಸ-ಸದ್ಯೋಚಾತಾಚಾರಿ ಶಿವಸಾನ್ವಿಧ್ಯಾಪ್ರಾ ಈ ಲೀಗ್‍ಎ ಮುದ್ರಾ ಇರುತ್ತದೆಯ ಮೂಲ ಪಿಷಯವನ್ನು ಲೇಖಿಕರು ಬೆಳೆಸಿ ತಂದಿರುವರು.

ತುಳಿಯ ಮುಡಿಮಯನ್ನು ಬಣ್ಣಿಸುತ್ತು, ಎಲ್ಲಿ ತುಳಸೀ ವೃಕ್ಷದ ವನವು ಪಾಣಿದೆಯೇ, ಆಲ್ಲಿ ಶ್ರೀ ಯರಿಯು ವಾಸಮಾಡುತ್ತಾನೆ ಎಂಬಿದೆ ಇದೆ. ಮುತ್ತು-ರತ್ನಗಳ ಪಾರಕ್ಕಿಂತ, ತುಳಸಿಯ ಮಾಲೆ ಶ್ರೀ ಯರಿಗೆ ಅತ್ಯಂತ ಸ್ವಿಯಾದುದು. ಭಾರತೀಯರ ಸಿತ್ತುಬೆವನದಲ್ಲಿ ತುಳಸೀ ವೃಕ್ಷವು ದೇವವ್ಯಾಜ್ಞಾ ಧರ್ಮ ಪ್ರಾಜ್ಞ ಸಂಪಿ-ಶಾಂತಿಗಳನ್ನೀಯುವ ವಂಡಾಸಂಜೀವಿನಿ ಎಂದು ದೇಖಿಯಾಗಿದೆ. ಅಯುಚ್ಯೇದದಲ್ಲಿ ಕೂಡ, ತುಳಸಿ ಅಪ್ಯತ್ತಮ ಪ್ರಿಷಧಿಗಳಲ್ಲಿ ಅಗ್ರಾಜ್ಯಾವಾಗಿದೆ. ಕೊನೆಗೆ, ಸಮುದ್ರಗಭದಿಂದ ಪ್ರಾಪ್ತವಾದ ಶಂಖವು ಭಾರತೀಯರ ಧಾರ್ಮಿಕ ವಿಧಿ-ವಿಧಾನಗಳಲ್ಲಿ ಪೂರ್ತಿ ಮಹತ್ವ ಪೂರ್ಣವಾಗಿರದೆ, ಪ್ರಾಜ್ಞಾಕ ಲೋಕದಲ್ಲಿಯೂ ಅದು ತನ್ನ ಮಹತ್ತಿಯನ್ನು ಬೆಳೆಸಿಕೊಂಡಿದೆ. ಎಂದು ಲೇಖಿಕರು ಪಿಷರಿದ್ದಾರೆ. ಶಂಖಾಪ್ರಿಯು ಪರಮಮಾಗಲಕರವಾದುದು. ಬಣ್ಣಿಸಲ್ಲಿ ಶಂಖಿ, ತುಳಸಿಗಳ ಪ್ರಾಜ್ಞ ಕೇವಲ ಮೂರಂಬಿಕೆಯದಲ್ಲ, ಶಾಸ್ವಿಯವಾಗಿಯೂ, ಇಂದಿನ ಪ್ರಾಜ್ಞಾಕ ದೃಷ್ಟಿಗೆ ಸಮೃತವಾಗುವಂತೆಯೂ ಈ ಪಿಷಯವು ಇರುತ್ತದೆ ಎಂಬುದನ್ನು ಲೇಖಿಕರು ಈ ಕೃತಿಯಲ್ಲಿ ಓದುಗರಿಗೆ ಮನಗಾಣಿಸಿಕೊಟ್ಟಿದ್ದಾರೆ.

ಧನಂಜಯು

ಮಹಾಸ್ವನ್ನು ಉನ್ನತ ಸ್ಥಿರೀರಸಿ ಮಾನವನ ಬಿತಪನ್ನು ಸಾಧಿಸುವುದೇ ಸಾಂತ್ಯ. ಜನರ ಇಷ್ಟಕ್ಕಾಗಿಯೇ ಸಾಂತ್ಯ ರಚನೆಯಾದರೆ ಧರ್ಮ ಸಂರಕ್ಷಣೆಯೊ ಸಮಾಜದ ಬಿತಪ್ಪ ಸೀಲಕ್ಕಿಂತಲ್ಲಿತ್ತದೆ. ಟೈಕಾಚಾರ್ಮರೋಚನೆ ಸರಾದ ಜಯತೀರ್ಥ ಮಹಾಮುನಿಗಳ ಜೀವನವನ್ನು ಒಳಗೊಂಡಿ ಕೃತಿಯು ಬಿಹು ವರೋಲಿಕವಾದುದು.

29.8.1992

ಶ್ರೀ ಮುನಿಕೃಷ್ಣ

ಶ್ರೀ ಮುನಿಕೃಷ್ಣ
ಧಾರಮಾದ ಜೀಲ್ಲಾ ಪ್ರೋಲೀನ್ ಅಧಿಕಾರಿಗಳು

ಒಂದಿನ ಜನ್ಮದ ಸಂಸ್ಕಾರದ ಫಲವೆಂದು ತೋರಿಸಿಕೊಟ್ಟ ವ್ಯಕ್ತಿ ಎಪ್ಪೋದೊಡ್ಡವನಾಗಿರಲಿ, ಸಾಕ್ಷಾತ್ ಭಗವಂತನ ಸರ್ಕಲ ಸಂಪರ್ಕವನ್ನು ಹೊಂದಿರಲಿ, ಅದರಿಂದ ಆತನಿಗೆ ತನ್ನ ಕರ್ಮಫಲ ಅನುಭವಿಸುವುದು ತಪ್ಪಿದ್ದಲ್ಲ ಎಂಬ ಈ ಅಂಶವನ್ನು ಧನಂಜಯನು ಪರ್ಯಾಯೋನಿಯಲ್ಲಿ ಜನಿಸುವುದು ತಪ್ಪಿಲ್ಲ.

ಜಯತೀರ್ಥರ ಜೀವನ ಚರಿತ್ಯೆಲ್ಲಿ ಅವರ ಶ್ವಾಗ, ಇಂದ್ರಿಯ ಸಿಗ್ರಾ, ಅಸಾಮಾನ್ಯ ಪಾಂಡಿತ್ಯಗಳಿದ್ದರೂ ಅಧಾರಕಾರರಿಂತ ಮನೋಘೃತಿ ಇಲ್ಲಿ ಎದ್ದು ಕಾಣುತ್ತದೆ. ಈ ಗ್ರಂಥದಲ್ಲಿ ಅವರ ಸಮಕಾಲೀನ ರಾಜಕೀಯ, ಸಾಮಾಜಿಕ ಪರಿಸರದೊಂದಿಗೆ ಅವುಗಳನ್ನು ಸ್ವಂತವಾಗಿ ಮೂಡಿಸುವಂತೆ ಮಾಡಿದ ಪ್ರಯತ್ನಗಳು ಶಾಖಾಘನೀಯ. ಸ್ವೇತಿಕ ಅಧಾರತನವನ್ನು ತೋಡದು ಹಾಕುವಂತಹ ವಾತಾವರಣ ನಿರ್ಮಿಸಲು ಧನಂಜಯ ಕೃತಿಯು ಕಾರಣವಾಗಿ.

ಕ್ಷಾಂಪ್ - ಬೆಂಗಳೂರು

5.4.1982

ರಾವ್ ಬಂದ್ರೂರ್
(ಗ್ರಾಮಾಯಣ ಗ್ರಂಥದ ಕರ್ತೃಗಳು)

ಶ್ರೀ ಅದ್ಯ ರಾಮಾಚಾರ್ಯರು ಸಲ್ಲಿಸಿದ ಸೇವಾ ಸಂಸ್ಥೆಗೆ

1. ಅವಿಲ ಭಾರತ ಮಹಾಧ್ಯ ಮಹಾಮಂಡಲ ದಂಗಳರಿನ ಹಿಂದ್ರಾಷೀಲದ ಕಾರ್ಯಕ್ರಾಂತಿ ಸಮಿತಿಯ ಸದಸ್ಯನಾಗಿ 5
2. ದಂಗಳರಿನ ಮೊದ್ದ ಬಸವಣ್ಣ ದೇವಸ್ವಾನದ ಸಂಚಾಲಕರಾಗಿ 5
3. ಕಾರಂಜ ಅಂಜನೇಯಸ್ವಾಮಿ ದೇವಸ್ವಾನದ ಸಂಚಾಲಕರಾಗಿ 3
4. ಶಿರುಮಲೆಯಲ್ಲಿಯ ಕನಾಟಕ ಭೂತ್ವದ ಸದಸ್ಯನಾಗಿ 3
5. ಶಿರುಮಲೆ ಶಿರುಪತಿ ದೇವಸ್ವಾನದ ಪ್ರಾಚೀನ ಗ್ರಂಥಗಳ ಮುದ್ರಣಕ್ಕೆ ಅನುಧಾನ ಸಮಿತಿಯ ಸದಸ್ಯನಾಗಿ 6
6. ಶಿರುಮಲೆ ಶಿರುಪತಿ ದಾಸಸಾಂತ್ಯ ಪ್ರಾಚೀಕೃ ಸದಸ್ಯತ್ವ 8
7. ಏ. ಕೆಜಲಾಗಿ ವಸುವುಂಕರಾಯರ ತತ್ವಜ್ಞತ್ವದ ಸಮಿತಿಯ ಸದಕಾರ್ಯದರ್ಶಿಯಾಗಿ ಖಾದಿ ಕಾರ್ಯಕರ್ತರಿಗಾಗಿ ಒಂ ಸಂಗ್ರಹ 8
8. ಮಂಗಳವೇದ ಶ್ರೀಸಿವಾಸರಾಯರ ತತ್ವಜ್ಞತ್ವವಾದಲ್ಲಿ ಸದರಾಯದರ್ಶಿ 8
9. ಮೈಸೂರು ಮಹಾರಾಜ ಕಾಲೇಜನ ಆಗಮ ಪರಿಕ್ಷೆ ವಿಧಾಗದ ಸಲಹಾ ಸಮಿತಿಯ ಸದಸ್ಯನಾಗಿ 8
10. ಮಲ್ಲೇಶ್ವರದಲ್ಲಿರುವ ಶ್ರೀ ಅಂಜನೇಯ ಸ್ವಾಮಿ ಯಾಗ್ರೋ ಶ್ರೀ ರಾಘವೇಂದ್ರ ಸ್ವಾಮಿ ದೇವಾಲಯದ ಸಂಚಾಲಕರಾಗಿ, ಧರ್ಮದರ್ಶಿಯಾಗಿ. 8

ರಾಜಕೀಯ ಸೇವನ

1. ಅವಿಲ ಕನಾಟಕ ಗಡಿನಾಡು ಪರಿಪತ್ತಿನ ವ್ಯಾಧಾನ ಕಾರ್ಯದರ್ಶಿಯಾಗಿ ಸಲ್ಲಿಸಿದ ಸೇವೆ.
2. ಸದಾಶಿವನಗರದಲ್ಲಿ ಸದೆದ ಅ.ಭಾ. ಕಾ. ಸಭೆಯಲ್ಲಿ ಸದಕಾರ್ಯದರ್ಶಿಯಾಗಿ ಸಲ್ಲಿಸಿದ ಸೇವೆ.
3. ಚಿಶ್ಕ ಕನ್ನಡ ಸಾಂಪತ್ತ ಸಮೂಳನದಲ್ಲಿ ಸದಕಾರ್ಯದರ್ಶಿಯಾಗಿ ಸಲ್ಲಿಸಿದ ಸೇವೆ.
4. ಕನಾಟಕ ಸಾಂಪತ್ತ ಅಕಾಡೆಮಿಯ ಸದಸ್ಯನಾಗಿ ಸಲ್ಲಿಸಿದ ಸೇವೆ.
5. ಹಂಪಿಯಲ್ಲಿರುವ ಯಂಕ್ಲೋದ್ವಾರ ದೇವಾಲಯದ ಜೀಕೋದ್ವಾರದ ಸೇವೆ.

* * *



ಪ್ರಾಚೀನ ಭಾರತದ ಸಾಂಪರ್ಕ ಸಂಸ್ಕृತಿ, ಜನರೀವನ
ಇವುಗಳನ್ನು ಕುರಿತು ಅನೇಕ ಪತ್ರಿಕೆಗಳಲ್ಲಿ ಪ್ರಕಟಗೊಂಡ
ಅದ್ಯರಾಮಾಚಾರ್ಯರ ಕೃತಿಗಳು ಸಾಂಪರ್ಕ ಸಿಗಳಿಗೆ
ಸಂಪರ್ಕವನಿಯಂತಿವೆ. ಅಭಾಷಿಗರ ಮನವನ್ನು
ತಿಳಿಗೊಳಿಸಬಿಲ್ಲ ಸಾಂಪರ್ಕವು ಇಲ್ಲಿದೆ ಇದೊಂದು
ಅಪರೂಪದ ಕೃತಿಯಾಗಿದೆ.

ಸನಾತನಪ್ರೀ